

# ನೀತಾರ್ಥ ಚಂದ್ರಿಕೆ



ಅಧ್ಯಾತ್ಮ ಪ್ರಕಾಶ ಕಾರ್ಯಾಲಯ

ಹೊಳೆನರಸೀಪುರ - 573211

ದೂರವಾಣಿ : 08175 - 273820

2008



# ಗೀತಾರ್ಥಚಂದ್ರಿಕೆ

ಲೇಖಕರು:  
ಹೊಸಕೆರೆ ಚಿದಂಬರಯ್ಯ

ಪ್ರಕಾಶಕರು:  
ಅಧ್ಯಾತ್ಮ ಪ್ರಕಾಶ ಕಾರ್ಯಾಲಯ  
ಹೊಳೆನರಸೀಪುರ 573 211  
☎ : 08175 - 273820  
2008

ಮೊದಲನೆಯ ಮುದ್ರಣ :	1000 ಪ್ರತಿಗಳು 1929
ಎರಡನೆಯ ಮುದ್ರಣ :	1000 ಪ್ರತಿಗಳು 1954
ಮೂರನೆಯ ಮುದ್ರಣ :	1000 ಪ್ರತಿಗಳು 1964
ನಾಲ್ಕನೆಯ ಮುದ್ರಣ :	1000 ಪ್ರತಿಗಳು 1974
ಐದನೆಯ ಮುದ್ರಣ :	1000 ಪ್ರತಿಗಳು 2005
ಆರನೆಯ ಮುದ್ರಣ :	1000 ಪ್ರತಿಗಳು 2008

ಪುಟಗಳು: 24 + 384

ಬೆಲೆ : 120/- ರೂ.

ಅಕ್ಷರ ಜೋಡಣೆ :

ಶ್ರೀ ಮಾರುತೀ ಗ್ರಾಫಿಕ್ಸ್  
ನಂ. 44, 6ನೇ ಮುಖ್ಯರಸ್ತೆ,  
3ನೇ ಬ್ಲಾಕ್, ತ್ಯಾಗರಾಜನಗರ,  
ಬೆಂಗಳೂರು - 560 028  
ದೂರವಾಣಿ : 2676 6433

ಮುದ್ರಕರು :

ಶ್ರೀ ಗಣೇಶ್ ಮಾರುತಿ ಪ್ರಿಂಟರ್ಸ್  
ನಂ. 76, 3ನೇ ಬ್ಲಾಕ್, 7ನೇ ಮುಖ್ಯರಸ್ತೆ,  
ತ್ಯಾಗರಾಜನಗರ, ಬೆಂಗಳೂರು - 28  
ದೂರವಾಣಿ : 2676 6342

## ಮುನ್ನುಡಿ

ನಾನು ಕೆಲವು ವರ್ಷಗಳ ಹಿಂದೆ ಗೀತಾರ್ಥವಿವರಣೆಯೆಂಬದೊಂದು ಗ್ರಂಥವನ್ನು ಪ್ರಕಟಿಸಿದ್ದು ಅನೇಕರ ಲಕ್ಷ್ಯದಲ್ಲಿರಬಹುದು. ಪ್ರತಿಯೊಂದು ಶ್ಲೋಕಕ್ಕೂ ಅಗತ್ಯವಾದ ವಿವರಣೆಯನ್ನು ಮಾತ್ರ ಬರೆದಿದ್ದ ಆ ಗ್ರಂಥವನ್ನೋದಿದ ಅನೇಕರು ಆ ವಿವರಣೆಯಿಂದ ಬಹಳ ಸಂತೋಷಗೊಂಡದ್ದಲ್ಲದೆ ಕನ್ನಡಿಗರ ಗಮನಕ್ಕೆ ಪ್ರತಿಯೊಂದು ಶಬ್ದದ ಅರ್ಥಸ್ವಾರಸ್ಯವೂ ಬರುವಂತೆಯೂ ಆದರೆ ಇನ್ನೂ ಹೆಚ್ಚು ಉಪಯೋಗಕರ ವಾಗುವದೆಂದು ಅಭಿಪ್ರಾಯಪಟ್ಟಂತೆ ತೋರಿತು. ಆದ್ದರಿಂದ ವಾಚಕರ ಈ ವಿಧವಾದ ಬಯಕೆಯ ಕಡೆಗೂ ಲಕ್ಷ್ಯವನ್ನು ಕೊಟ್ಟು ಈ ಹೊಸ ವ್ಯಾಖ್ಯಾನವನ್ನು ಬರೆಯಬೇಕೆಂದು ನನಗೆ ಈ ಗ್ರಂಥದಲ್ಲಿ ಪ್ರವೃತ್ತಿಯಾಯಿತು.

ಭಗವದ್ಗೀತೆಯ ಮೇಲೆ ಎಷ್ಟು ಗ್ರಂಥಗಳು ಹೊರಟರೂ ಕಡಿಮೆಯೆಂದೇ ನನಗೆ ತೋರುತ್ತದೆ. ಏಕೆಂದರೆ ಜಗತ್ತಿನ ಮೂಲಕಾರಣವು ಯಾವದೆಂಬುದನ್ನೂ ಅದರ ಸ್ವರೂಪವನ್ನೂ ತಿಳಿಸಿ ಜಗತ್ತಿನ ಕೊರಳಿಗೆ ಅದರ ನಿಜವಾದ ಬೆಲೆಯ ಪಟ್ಟಿಯನ್ನು ಕಟ್ಟಿ ಮನಸ್ಸಿಗೆ ಅಚ್ಚಳಿಯದ ಶಾಂತಿಯನ್ನುಂಟುಮಾಡಿ ಮನುಷ್ಯನಲ್ಲಿ ದೇವತ್ವವನ್ನು ತುಂಬುವ ಗ್ರಂಥಗಳಲ್ಲಿ ಭಗವದ್ಗೀತೆಗೆ ಅಗ್ರತಾಂಬೂಲವು ದೊರೆತಿರುವದೆಂಬುದೇನೂ ಅತ್ಯುಕ್ತಿಯ ಮಾತಲ್ಲ. ಈ ಕೆಲಸವನ್ನು ಉಪನಿಷತ್ತುಗಳು ಮಾಡಿರುವವೆಂಬುದೇನೂ ಸುಳ್ಳಲ್ಲ. ಆದರೆ ವಿಷಯಸುಖಾತಿರೇಕದ ಪರಿಣಾಮವಾಗಿ ಬಚ್ಚುಬಾಯಾಗಿರುವ ಈಗಿನ ಜನರಿಗೆ ಆ ಉಕ್ಕಿನ ಕಡಲೆಗಳಿಂದ ಪುಷ್ಟಿ ದೊರೆಯುವ ಸಂಭವವು ಕಡಿಮೆ. ಆ ಉಕ್ಕಿನ ಕಡಲೆಗಳನ್ನು ನೆನೆಯಿಸಿ ಬೇಯಿಸಿ ಭಟ್ಟಿಯಿಳಿಸಿದ್ದೆನಿಸಿರುವ ಈ ಭಗವದ್ಗೀತೆಯಲ್ಲಿ ಸ್ವಲ್ಪ ಮಾತುಗಳಲ್ಲಿಯೇ ಎಲ್ಲ ಅರ್ಥವೂ ಒಳಗೊಂಡಿರುವುದರಿಂದ ಈ ಯೋಗ್ಯತೆಯ ದೃಷ್ಟಿಯಿಂದ ನೋಡಿದರೆ ಇದು ಉಪನಿಷತ್ತುಗಳೆಲ್ಲಕ್ಕಿಂತ ಮೇಲುಗೈಯಾಗಿರುವದು. ಉಳಿದ ಶಾಸ್ತ್ರಗಳೆಲ್ಲ ಸೃಷ್ಟಿಯ ಹಬ್ಬುಗೆಯ ವಿಷಯವಾದ್ದರಿಂದ ಗ್ರಹಿಸುವದಕ್ಕೆ ಸುಕರವಾಗಿರುವವು. ಇದು ಸೃಷ್ಟಿಯಲ್ಲಿ ಕಾಣುವ ವಿವಿಧ ವಸ್ತುಗಳ ಮೂಲಕಾರಣವಾದ ಏಕತ್ವದ ವಿಷಯವಾದ ಶಾಸ್ತ್ರವಾದ್ದರಿಂದ ಕಠಿನವಾಗಿರುವ ಕಾರಣ ಇದರ ಸ್ಪಷ್ಟೀಕರಣಕ್ಕಾಗಿ ಎಷ್ಟು ಬರೆದರೂ ಅಗತ್ಯವೆ.

ಇದರಲ್ಲಿ ಇನ್ನೊಂದು ವಿಶೇಷವೇನೆಂದರೆ ಇದರ ಅರ್ಥವನ್ನು ಗ್ರಹಿಸಬೇ ಕೆಂಬುವವನು ಇಂಥದೊಂದು ಪಕ್ಕದ ದೀಕ್ಷೆಯನ್ನು ವಹಿಸಿದವನಾಗಬೇಕೆಂಬ ನಿಯಮ ಎಲ್ಲ. ಇದು ಭಾರತೀಯರ ಭಂಡಾರವಾಗಿದ್ದರೂ ಕರೆದವರ ಕಾಮಧೇನುವಾಗಿದ್ದು ಜಗತ್ತಿನಲ್ಲಿ ಲಿಪಿಯನ್ನು ಹೊಂದಿರುವ ಭಾಷೆಗಳೆಲ್ಲ ಆಯಾ ಭಾಷಾಂತರಗಳಲ್ಲಿ ರೂಪುಗೊಂಡು ಎಲ್ಲೆಲ್ಲಿಯೂ ಪ್ರಶಂಸೆಯನ್ನು ಹೊಂದಿ ಭರತಖಂಡಕ್ಕೇ ಅನ್ಯಾದೃಶವಾದ ಯಶಸ್ಸನ್ನು ತಂದುಕೊಟ್ಟಿರುವದು. ವ್ಯವಹಾರವನ್ನು ಹೇಗೆ ನಡೆಸಬೇಕೆಂಬ ಯೋಚನೆ

ಯುಂಟಾದಾಗ ಇದು ಅದರ ತೊಡಕನ್ನು ಬಿಡಿಸಿ ಹೇಳುತ್ತದೆ. ನೀತಿಮರ್ಯಾದೆಗಳ ವಿಷಯದಲ್ಲಿ ಸಂಶಯವುಂಟಾದಾಗ ಇದು ಅವುಗಳ ಉಚ್ಛನ್ನಿಚಸ್ವರೂಪವನ್ನು ಬಿಚ್ಚಿ ಮುಂದಿಡುತ್ತದೆ. ಇನ್ನು ಜಗತ್ತಿಗೆಲ್ಲ ಕಾರಣವಾದ ಮೂಲತತ್ತ್ವವೇನಿರಬಹುದೆಂಬುದರ ಕಡೆಗೆ ಕಣ್ಣು ಹಾಕಿದರೆ ಇದು ಅದನ್ನು ಕಣ್ಣಿಗೆ ಕಟ್ಟಿದಹಾಗೆ ಮುಂದಿಡುತ್ತದೆ. ಲೋಕದಲ್ಲಿ ಜನರಿಗೆ ಸ್ವಭಾವವಾಗಿ ಇಂಥ ಪರಮಾರ್ಥ ವಿಚಾರಗಳು ರುಚಿಸುವುದು ಬಹುಕಡಿಮೆ. ಆದರೂ ಭಗವದ್ಗೀತೆಯೆಂದರೆ ಎಲ್ಲರೂ ಬಾಯಿನೀರು ಕರೆಯುವಹಾಗಿರುವುದು. ಏಕೆಂದರೆ ಇದು ಭಾರವಾದ ವಿಚಾರವಿಶೇಷಗಳೆಂಬ ಆಲಿಕಲ್ಪಗಳ ಗಂಟುಕಟ್ಟಿ ವಾಚಕರ ತಲೆಯ ಮೇಲೆ ಹೇರಬೇಕೆಂದು ಶ್ರೀಕೃಷ್ಣನು ತನ್ನ ಮೆದುಳನ್ನು ಬಲಾತ್ಕಾರದಿಂದ ಹಿಂಡಿ ತೊಟ್ಟಿಕ್ಕಿಸಿದ ರಸವಲ್ಲ ; ಅರ್ಜುನನ ಮೇಲಿನ ಪ್ರೇಮದಿಂದ ಶ್ರೀಕೃಷ್ಣನ ಹೃದಯದಿಂದ ತಾನಾಗಿ ಉಕ್ಕಿಹರಿದುಬಂದದ್ದಿದು. ಆದ್ದರಿಂದ ಇದರಲ್ಲಿ ಸೃಷ್ಟಿಯ ವಿಚಾರ ಮತ್ತು ಜ್ಞಾನಿಯ ಲಕ್ಷಣ - ಮೊದಲಾದುವುಗಳು ಒಂದೇ ಕಡೆಯಲ್ಲದೆ ಮತ್ತೆ ಮತ್ತೆಯೂ ಬಂದಿರುವವು . ಕ್ರಿಸ್ತಧರ್ಮದವರು ತಮ್ಮ ಧರ್ಮಗ್ರಂಥವಾದ ಬೈಬಲನ್ನು ಕಾಸಿಗೊಂದು ಕೊಸರಿಗೊಂದು ಕೊಡುತ್ತ ಅದರ ಪ್ರಚಾರಕ್ಕಾಗಿ ಸರ್ವಸನ್ನಾಹಗಳನ್ನು ನಡೆಸಿದರೂ ಕೂಡ ಅದು ಮುಂದೆ ಹೆಚ್ಚೆ ಇಡಲಾರದೆ ಇರುವಾಗ ನಮ್ಮ ಭಗವದ್ಗೀತೆಯು ನಾವು ಕಣ್ಣುಮುಚ್ಚಿಕೊಂಡೂ ಕೈಮುದುರಿಕೊಂಡೂ ನಮ್ಮ ಹಿಮ್ಮೇಣಿಯ ಬಾಯಿಕಟ್ಟಿಕೊಂಡೂ ಕೂತಿದ್ದರೂ ತಾನು ತನ್ನ ಪ್ರಭಾವದಿಂದಲೇ ಜಗಚ್ಚಕ್ರವನ್ನೇ ತನ್ನ ನರ್ತನಶಾಲೆಯನ್ನಾಗಿ ಮಾಡಿಕೊಂಡು ಪೃಥ್ವಿಯ ಎಲ್ಲ ಜನಾಂಗದವರೂ ತನ್ನನ್ನು ನೋಡಿ ಮೂಗಿನ ಮೇಲೆ ಬೆರಳಿಟ್ಟು ಕೊಳ್ಳುವಂತೆ ಮಾಡಿದೆ. ಇದರಿಂದಲೇ ಈ ಭಗವದ್ಗೀತೆಯೆಂಬ ಕಲ್ಪವೃಕ್ಷದ ತಾಯಿ ಬೇರು ಎಷ್ಟು ಚೆನ್ನಾಗಿ ಎಲ್ಲೆಲ್ಲಿಯೂ ಹರಡಿಕೊಂಡಿರುವುದೆಂಬುದು ತಾನೇ ಎದ್ದು ಕಾಣುತ್ತದೆ. ಈಚೀಚೆಗೆ ಪ್ರತಿವರ್ಷವೂ ಮಾರ್ಗಶಿರ ಶುದ್ಧ ಏಕಾದಶಿ (11) ಗೀತಾಜಯಂತಿ ಎಂಬ ಹೆಸರಿನಿಂದ ಇದರ ಜನ್ಮದಿನದ ಉತ್ಸವವು ಎಲ್ಲಾಕಡೆಯಲ್ಲಿಯೂ ನಡೆಯಲಾರಂಭವಾಗಿರುವುದು. ಇಷ್ಟೇ ಅಲ್ಲ. ಜಗತ್ತಿನಲ್ಲಿ ಎಷ್ಟೋ ವಿಚಾರಗಳ ಮೇಲೆ ಎಷ್ಟೋ ಗ್ರಂಥಗಳು ಹುಟ್ಟಿರುವಾಗ ಭಗವದ್ಗೀತೆಯ ಸಂಬಂಧವಾಗಿ ಹುಟ್ಟಿರುವ ಗ್ರಂಥಗಳದೇ ಕಳೆದ ವರ್ಷದ ರಾಷ್ಟ್ರೀಯ ಮಹಾ ಸಭೆಯ ಸಮಯದಲ್ಲಿ ಕಲ್ಕತ್ತೆಯಲ್ಲಿ ಒಂದು ಪ್ರದರ್ಶನವು ನಡೆದಿರುವದನ್ನು ನೋಡಿದರೆ ಇದರ ವ್ಯಾಪಕತ್ವವು ಎಷ್ಟು ಅಪರಿಮಿತವೆಂದು ಗೊತ್ತಾಗುತ್ತದೆ.

ಭಗವದ್ಗೀತೆಯೆಂದೊಡನೆ ಇದು ವೈರಾಗ್ಯವನ್ನುಂಟುಮಾಡುವ ಗ್ರಂಥವಾದ್ದರಿಂದ ಇದನ್ನೋದಿ ತಮ್ಮ ಹುಡುಗರಿಗೆ ವಿರಕ್ತಿ ಎಲ್ಲಿ ಗಂಟುಬಿದ್ದಿತೋ ಎಂದು ಕೆಲವರು ಅರೆಮರುಳರು ತಮ್ಮ ಹೊಟ್ಟೆಯನ್ನು ತಾವೇ ಕಿವಿಚಿಕೊಳ್ಳುತ್ತಾರೆ. ದುರ್ದೈವದಿಂದ ವಿರಕ್ತಿಯೆಂಬುದು ಅಷ್ಟು ಅಗ್ಗವಾಗಿ ಬಂದು ಗಂಟುಬೀಳುವಂಥದಲ್ಲ. ಒಂದು ಪಕ್ಷ ಅದು ಕಾಣಿಸಿಕೊಂಡರೆ ಆಗ ಅವನ ಪುಣ್ಯಕ್ಕೆ ಎಣೆಯೇ ಇಲ್ಲವೆನ್ನಬೇಕು. ಜಗತ್ತಿನಲ್ಲಿ ವಿರಕ್ತಿಗೆ ಸಮನಾದ ಭಾಗ್ಯವೇ ಇಲ್ಲ. ವಿರಕ್ತಿಯೆಂದರೆ ಯಾವ ಪ್ರಾಪಂಚಿಕ ಸುಖಸಾಧನವೂ ಇಲ್ಲದೆ

ನಿರಾಶೆಯಿಂದ ಒಂದು ಕಡೆ ಸಾಯಲಾಗಿ ಮೂಲೆಯಲ್ಲಿ ಮುದುರಿಕೊಂಡಿರುವ ದೆಂದು ಬಹು ಜನರು ತಿಳಿದಿರುವರು. ಇಂಥ ನಿರ್ಜೀವಿಗಳ ಬಾಯಿಗೆ ನೀರೇಹೊರತು ಗೀತೆಯಲ್ಲ. ಬೇಕುಬೇಕಾದ ಸುಖಸಾಧನಗಳು ತನ್ನ ಪಾದಧೂಲಿಯಲ್ಲಿ ಉರುಳಾಡುತ್ತಿದ್ದು ಅವುಗಳನ್ನು ತಾನು ಕಡೆಗಾಣುತ್ತಿರುವುದು ವೈರಾಗ್ಯ. ಈ ಲೋಕದ ಸುಖದ ಸಾಧನದ ತುತ್ತುಗಳನ್ನೇ ಗಳಿಸಿಕೊಳ್ಳಲಾರದ ಹೇಡಿಯು ಪರಲೋಕದ ಬುತ್ತಿಯನ್ನೇನು ಸಂಪಾದಿಸುವನು ? ಅಟ್ಟಕ್ಕೆ ಹಾರದವನು ಬೆಟ್ಟಕ್ಕೆ ಹಾರಾನೆ ? ಆದ್ದರಿಂದ ಪ್ರಾಪಂಚಿಕ ಸುಖಸಾಧನಗಳನ್ನು ಗಳಿಸಲಾರದವನು ತನ್ನ ಜನ್ಮವನ್ನು ಸಾರ್ಥಕ ಮಾಡಿಕೊಳ್ಳುವುದಕ್ಕಾಗಿ ಪರಮಾರ್ಥವನ್ನು ಸಾಧಿಸುವನೆನ್ನುವುದು ಹಗಲ ಕನವರಿಕೆಯ ಮಾತು. ಈ ಅರ್ಥವನ್ನು ಶ್ರೀಸಮರ್ಥರಾಮದಾಸರು ತಮ್ಮ ದಾಸಬೋಧ ಗ್ರಂಥದಲ್ಲಿ ಬಹಳಕಡೆ ಎತ್ತಿ ಹೇಳಿದ್ದಾರೆ. ಆದ್ದರಿಂದ ತನ್ನ ಮನುಷ್ಯತ್ವವು ಸಾರ್ಥಕವಾಗಬೇಕಾದರೆ ಮನುಷ್ಯನು ತನ್ನ ಮತ್ತು ತನ್ನ ಕುಟುಂಬದ ಹೊಟ್ಟೆಬಟ್ಟೆಯನ್ನು ಸಂಪಾದಿಸುವುದರಲ್ಲಿ ಮಾತ್ರವೇ ಅಲ್ಲದೆ ಸಾರ್ವಜನಿಕವಾದ ಯಾವ ವ್ಯವಹಾರದಲ್ಲಿ ಮುಂದೆಬಿದ್ದರೂ ಒಳ್ಳೆ ದಕ್ಷತೆಯನ್ನು ತೋರಿಸಬಲ್ಲವನಾಗಬೇಕು. ಅಂಥವನೆ ನಿಜವಾಗಿ ಆತ್ಮವಿದ್ಯೆಗೆ ಅಧಿಕಾರಿ.

ಇರಲಿ. ಹೀಗೆ ಬೇಕಾದಷ್ಟು ಐಶ್ವರ್ಯವನ್ನು ಗಳಿಸುವವರೂ ಎಷ್ಟೋ ಜನರು ಉಂಟಷ್ಟೇ. ಅಷ್ಟು ಮಾತ್ರದಿಂದಲೇ ಅವರೂ ನಮ್ಮ ಗೀತೆಗೆ ಅಧಿಕಾರಿಗಳಲ್ಲ. ಬರೀ ಈ ಹೊತ್ತಿನ - ಎಂದರೆ ಈ ಲೋಕದ - ಹೊಟ್ಟೆಬಟ್ಟೆಗಳ ಸಮೃದ್ಧಿಯೇ ಸಾಕೆನ್ನುವವರ ಮುಂದೆ ಭಗವದ್ಗೀತೆಯು ತನ್ನ ಬಾಯಬೀಗವನ್ನು ತೆಗೆದು ಮುತ್ತನ್ನುದುರಿಸುವದಿಲ್ಲ. ಏಕೆಂದರೆ ಜಡವಾದ ವಿಷಯಗಳ ಮುಂದೆ ಬಾಯಗಲಿಸಿಕೊಂಡು ಕಣ್ಣುಕಣ್ಣುಬಿಡುತ್ತ ದೈನ್ಯಪಟ್ಟು ಅದರ ಸುಖವನ್ನು ಪಡೆಯುತ್ತ ಆ ದೈನ್ಯಕ್ಕೆ ಹೇಸದೆ ಇರುವ ದಾಸ್ಯಬುದ್ಧಿಯವರ ಮೇಲೆ ತನ್ನ ದೃಷ್ಟಿಯನ್ನು ಹಾಕಲು ಗೀತಾದೇವಿಯು ಸಂಕೋಚಗೊಳ್ಳುವಳು. ಆ ದಾಸ್ಯವನ್ನು ಕೂಡ ಕಳೆದುಕೊಳ್ಳಬೇಕೆಂದು ಬಯಸುವ ಧೀರನಾದರೆ ಮಾತ್ರ ಅವನ ಮೇಲೆ ಗೀತಾದೇವಿಯ ಕೃಪಾಕಟಾಕ್ಷವು ಬಿದ್ದಿತು. ಆದ್ದರಿಂದ ಗೀತಾದೇವಿಯ ಒಲುಮೆಯನ್ನು ಪಡೆಯಬೇಕೆನ್ನುವವನ ಆಶೆ ಇನ್ನೂ ಹೆಚ್ಚಾಗಿರಬೇಕು. ಈ ಪ್ರಾಪಂಚಿಕ ವಸ್ತುಗಳೆಲ್ಲ ಅವನ ಕಣ್ಣಿಗೆ ಕುದ್ರುಗಳಾಗಿ ಕಾಣಬೇಕು. ಈ ವಸ್ತುಗಳಿಂದಾಗುವ ಸುಖಕ್ಕಿಂತ ಹೆಚ್ಚಿನ ಬಗೆಯ ಸುಖವನ್ನು ಪಡೆಯಬೇಕೆಂದು ಅವನ ಮನಸ್ಸು ಆತುರಗೊಳ್ಳಬೇಕು. ಹೀಗೆ ಸುಖದ ಗಣಿಯನ್ನೇ ಸೂರೆಗೊಳ್ಳಬೇಕೆಂಬಷ್ಟು ಮಹತ್ತರವಾದ ಆಶೆಯುಳ್ಳವನೆ ನಮ್ಮ ಗೀತೆಯ ಅಧಿಕಾರಿಯು. ವಿರಕ್ತಿಯೆಂದರೆ ಎಲ್ಲ ಸುಖಸಾಧನಗಳನ್ನೂ ತೊರೆಸುವಂಥದ್ದೆಂದು ತಿಳಿಯಬಾರದು ; ಇನ್ನಿಲ್ಲವೆನಿಸುವಂಥ ಹೆಚ್ಚಿನ ಸುಖದ ಬಯಕೆಯೆಂದು ತಿಳಿಯಬೇಕು.

ಇನ್ನು ಕೆಲವರು ಭಗವದ್ಗೀತೆಯೆಂದರೆ ಮುಪ್ಪಿನ ಕಾಲದಲ್ಲಿ ನೋಡತಕ್ಕ ಗ್ರಂಥವೆಂದು ತಿಳಿಯುವರು. ಇದಕ್ಕೆ ವಿರಕ್ತಿಯೆಂಬ ಮಾತಿನ ತಪ್ಪುತಿಳುವಳಿಕೆಯೂ ಕಾರಣ. ಇದಲ್ಲದೆ ಭಗವದ್ಗೀತೆಯು ಪಾರಮಾರ್ಥಿಕ ಗ್ರಂಥವಾದ್ದರಿಂದ ವ್ಯವಹಾರದಲ್ಲಿ ಅದರ ಉಪಯೋಗವೇನೂ ಇಲ್ಲವೆಂಬ ಬೆಪ್ಪುತನ ಒಂದು ಕಾರಣ. ಭಗವದ್ಗೀತೆಯು

ಪಾರಮಾರ್ಥಿಕ ಗ್ರಂಥವೇನೋ ನಿಜವೆ. ಆದರೆ ವ್ಯವಹಾರದಲ್ಲಿ ಅದರ ಉಪಯೋಗ ಎಲ್ಲದೆ ಇಲ್ಲ. ಜಗತ್ತಿನಲ್ಲಿ ಸರ್ವೈಶ್ವರ್ಯ ಸಂಪನ್ನರೂ ಕೂಡ ನಿಟ್ಟುಸಿರಿಡುತ್ತಿರುವುದನ್ನು ನಾವು ನೋಡುತ್ತೇವಷ್ಟೆ. ಅವರಿಗೆ ಯಾವ ಸುಖ ಸೌಕರ್ಯದಲ್ಲೇನು ಕಡಿಮೆ? ಅವರಿಗೆ ಎಲ್ಲವೂ ಇದ್ದರೂ ಆ ಸುಖಸಾಧನೆಗಳೆಲ್ಲ ಬರೀ ತೋರಿಕೆಯವುಗಳೆಂಬ ಬೆಲೆ ತಿಳಿಯದೆ ಇರುವುದರಿಂದ ಅವುಗಳೆಲ್ಲ ಎಂದೆಂದಿಗೂ ನಿಜವಾಗಿ ಹೀಗೆಯೇ ಇರುವ ವೆಂದು ನಂಬಿ ಮೋಸಹೋಗುವುದೇ ಅವರ ದುಃಖಕ್ಕೆ ಕಾರಣ. ಭಗವದ್ಗೀತೆಯು ಈ ತಪ್ಪು ತಿಳಿವಳಿಕೆಯ ಬೇರನ್ನು ಕಿತ್ತೊಗೆಯುವದು. ಜಗತ್ತೆಂಬುದು ತುದಿಮೊದಲು ಕಾಣದೆ ಇರುವ ಸಮುದ್ರದಂತಿದೆ. ಜಗತ್ತಿನಲ್ಲಿರುವ ನಾವು ಆ ಸಮುದ್ರದ ನೀರಿನಲ್ಲಿ ಜಾರಿಬಿದ್ದವರಾಗಿದ್ದೇವೆ. ಈಗ ನಾವು ಈಜುವ ಮರ್ಮವನ್ನು ತಿಳಿಯದೆಹೋದರೆ ಕಣ್ಣುಕಿವಿ ಬಾಯಿಯೊಳಗೆಲ್ಲ ಉಪ್ಪುನೀರು ನುಗ್ಗಿ ಗುಟುಕುನೀರು ಕುಡಿದು ಮುಳುಗಿ ಸಂಕಟದಿಂದ ಸತ್ತು ಮೀನುಮೊಸಳೆಗಳಿಗೆ ತುತ್ತಾಗುತ್ತೇವೆ. ಆದ್ದರಿಂದ ಜಗತ್ತೆಂಬ ಸಮುದ್ರದಲ್ಲಿ ಈಜುವದನ್ನು ಕಲಿಯಬೇಕು. ಇದಕ್ಕೆ ಭಗವದ್ಗೀತೆಯೇ ಸದ್ಗುರು. ಈಗಲೋ ಆಗಲೋ ಸಾಯುವ ಮುದುಕರು ಈಜುವದನ್ನು ಕಲಿತರೂ ನೀರಿನ ಮೇಲೆ ಬಹುಕಾಲ ತೇಲುವ ಆನಂದವನ್ನು ಬಹುದಿನ ಅನುಭವಿಸಲಿರಿಯರು. ಹುಡುಗರು ಈ ವಿದ್ಯೆಯನ್ನು ಕಲಿತರೆ ಹಾಯಾಗಿ ಎಷ್ಟೋ ದಿನ ಈಜಬಹುದು. ಆದ್ದರಿಂದ ಗೀತೆಗೆ ಮುದಕರಿಗಿಂತಲೂ ಹುಡುಗರು ಹೆಚ್ಚಿನ ಅಧಿಕಾರಿಗಳು.

ನಮ್ಮ ದೇಶದ ಜ್ಞಾನಭಂಡಾರವಾದ ಈ ಗೀತೆಗೆ ಬೇರೆಬೇರೆ ಪಂಥದವರು ಬೇರೆಬೇರೆ ಸಿದ್ಧಾಂತಗಳ ಒಲವನ್ನು ಕೊಟ್ಟು ಬರೆದಿರುವರು. ಗೀತೆಯ ಒಲವನ್ನು ಬೇರೊಂದು ಸಿದ್ಧಾಂತಕ್ಕೆ ತಿರುಗಿಸಿ ತೋರಿಸುವ ಸಾಹಸವು ಎಲ್ಲರಿಗೂ ದಕ್ಕಿತೇ? ಆದ್ದರಿಂದ ಆ ಮತಾಚಾರ್ಯರು ಸವೆಸಿದ ಸಂಪ್ರದಾಯದ ದಾರಿಯಲ್ಲಿ ಹೆಜ್ಜೆ ಇಡುವ ವ್ಯಾಖ್ಯಾನಗಳೇ ಬಹಳ. ಈ ನನ್ನ ವ್ಯಾಖ್ಯಾನವು ಈಗ ಇರುವ ವ್ಯಾಖ್ಯಾನಗಳೆಲ್ಲ ಅತ್ಯಂತಪುರಾತನವಾದ ಶಾಂಕರಸಂಪ್ರದಾಯದ ಹೆಜ್ಜೆಯನ್ನು ಹಿಡಿದು ಬರೆದದ್ದಾಗಿರುವದು.

ಸಾಮಾನ್ಯವಾಗಿ ಗೀತೆಗೆ ಹೊಸ ವ್ಯಾಖ್ಯಾನಕ್ಕಿಂತಲೂ ಹಳೇ ಸಂಪ್ರದಾಯದ ಮೇಲೆ ಬಹಳ ಪ್ರೀತಿ ಇರುವದೆಂದು ತೋರುವದು. ಹೇಗೆಂದರೆ, ಈ ಉಪದೇಶವನ್ನು ಪರಮಾತ್ಮನು ವಿವಸ್ವಂತನಿಗೆ ಹೇಳಿದನೆಂದೂ ಅವನಿಂದ ಅದು ಮುಂದಕ್ಕೆ ಸಾಗಿತೆಂದೂ ಗೀತೆಯಲ್ಲಿ ಸಂಪ್ರದಾಯಪರಂಪರೆಯು ಸೂಚಿತವಾಗಿರುವದು (4-1). ಇದಲ್ಲದೆ ಕರ್ಮವನ್ನು ಮಾಡಬೇಕೆನ್ನುವಾಗಲೂ "ಹಿಂದಿನವರು ಬಹುಕಾಲದಿಂದ ನಡೆಸಿಕೊಂಡು ಬಂದಿರುವ ಕರ್ಮವನ್ನು ಮಾಡು (4-15)" ಎಂಬುದರಲ್ಲಿಯೂ ಸಂಪ್ರದಾಯವು ತೋರುತ್ತದೆ. ಹಿಂದಿನವರು ಹೋದ ದಾರಿಯೆಂದು ಕಣ್ಣುಮುಚ್ಚಿಕೊಂಡು ಹೋಗಿ ಬೇಕೆಂಬರ್ಥದಲ್ಲಿ ಗೀತೆಯು ಸಂಪ್ರದಾಯವನ್ನು ಮುಂದೆಮಾಡುವದಿಲ್ಲ. ಸಾಮಾನ್ಯ ವಾಗಿ ಒಂದು ಸಂಪ್ರದಾಯಕ್ಕೆ ಬಹುಕಾಲದಿಂದ ಲೆಕ್ಕವಿಲ್ಲದಷ್ಟು ಮೇಧಾವಿಗಳು



ತಲೆಬಗ್ಗಿಸಿರಬೇಕಾದರೆ ಅದರ ತಿರುಳು ತೂಕವಾಗಿರಬೇಕೆಂಬ ಲೋಕಾಭಿಪ್ರಾಯವನ್ನು ಹಿಡಿದು ಗೀತೆಯು ಹಾಗೆ ಹೇಳಿದಂತೆ ಕಾಣುತ್ತದೆ. ಆದರೂ ಬರೀ ಪೂರ್ವಸಂಪ್ರದಾಯ ದ್ವಂದ್ವ ದೃಷ್ಟಿಯಿಂದಲೇ ಇದಕ್ಕೆ ಬೆಲೆಯನ್ನು ಕಟ್ಟಬೇಕಾಗಿಲ್ಲ. ಈ ಸಂಪ್ರದಾಯದ ಪ್ರವರ್ತಕರಾದ ಆಚಾರ್ಯರ ವಿಚಾರ ಪ್ರಭಾವವು ಈಗಿನ ಕಾಲದಲ್ಲಿ ವಿಚಾರ ಮಾರ್ಗದಲ್ಲಿ ನಮ್ಮ ದೃಷ್ಟಿಪಥವನ್ನು ಮೀರಿ ಮುಂದೆಹೋಗಿರುವ ಪಾಶ್ಚಾತ್ಯರ ಕಣ್ಣನ್ನು ಕೂಡ ಮಂಜುಮಾಡುವಂಥದ್ದಾಗಿರುವುದು. ಆಚಾರ್ಯರ ವಿಚಾರದ ಹೊಳಪು ಅಷ್ಟು ತೇಜಸ್ವಿಯಾಗಿರುವದಕ್ಕೆ ಅವರು ವಿಶೇಷವಾಗಿ ಅನುಭವವನ್ನು ಬಲವಾಗಿ ಹಿಡಿದು ಕೊಂಡು ಹೋಗಿರುವದೇ ಕಾರಣ. ಅನುಭವವೆಂಬುದು ಸರ್ವಪ್ರಮಾಣಗಳಿಗೂ ರಾಜನು. ಅನುಭವವೆಂಬ ಪ್ರಮಾಣವು ಮುಂದೆ ಕಾಣಿಸಿಕೊಂಡಿತೆಂದರೆ ಪ್ರತ್ಯಕ್ಷ, ಅನುಮಾನ, ಶಬ್ದ- ಮೊದಲಾದ ಎಲ್ಲವೂ ಅದರ ಸೇವೆಗೆ ಸೊಂಟವನ್ನು ಕಟ್ಟಿಕೊಂಡು ಹಿಂದೆ ಬರುವವು. ಭೌತಿಕವಸ್ತುತ್ವಗಳು ಹೊರಗೆ ರಸಾಯನ ಶಾಲೆಯಲ್ಲಿ ನಿರ್ಣಯ ವಾಗುವಂತೆ ಆಧ್ಯಾತ್ಮಿಕತ್ವಗಳು ಒಳಗೆ ನಮ್ಮ ಅನುಭವದಲ್ಲಿ ನಿರ್ಣಯವಾಗುವದೇ ಭೂಷಣವಾಗಿರುವುದು. ಆದ್ದರಿಂದ ಆಚಾರ್ಯರು ನಮ್ಮೆಲ್ಲರ ಎಚ್ಚರ, ಕನಸು, ನಿದ್ರೆ- ಎಂಬ ಮೂರು ಅವಸ್ಥೆಗಳ ಅನುಭವವೆಂಬ ಒರೆಗಲ್ಲಿನಿಂದ ತತ್ತ್ವಾರ್ಥವನ್ನು ನಿರ್ಣಯಿಸುವದರಿಂದ ಆ ತತ್ತ್ವಾರ್ಥಗಳ ಸತ್ಯತ್ವಕ್ಕೆ ಬೇರೊಬ್ಬರ ಹೊಣೆಯೇಬೇಕಾಗಿಲ್ಲ. ಈ ಧೈರ್ಯದಿಂದಲೇ ಅವರು 18ನೆ ಅಧ್ಯಾಯದ 66ನೆ ಶ್ಲೋಕಕ್ಕೆ ಭಾಷ್ಯವನ್ನು ಬರೆಯುವಾಗ ಅಗ್ನಿಯು ತಣ್ಣಗಿದ್ದಾನೆಂದಾಗಲಿ ಬೆಳಕಿಲ್ಲದವನೆಂದಾಗಲಿ ನೂರಾರು ಶ್ರುತಿಗಳು ಹೇಳಿದರೂ ಪ್ರಮಾಣವಾಗುವದಿಲ್ಲ ಎಂದು ಎದೆಯನ್ನು ತಟ್ಟಿಕೊಂಡು ಹೇಳಿದ್ದಾರೆ. ಇದರಿಂದ ಅವರು ವೇದದ ಮೇಲೆ ತಿರಸ್ಕಾರಬುದ್ಧಿಯುಳ್ಳವರೆಂಬ ಅರ್ಥವನ್ನು ಯಾರೂ ತೆಗೆಯಬಾರದು. ವೇದದಲ್ಲಿ ಹೇಳಿರುವದೆಲ್ಲ ಅನುಭವಕ್ಕೆ ಹೊಂದಿರುವದೆಂಬ ಬಲವಾದ ಭರವಸೆಯಿಂದ ಅವರು ಆ ಮಾತನ್ನಾಡಿರುವರು. ಇದೇ ದೃಢವಾದ ಶ್ರದ್ಧೆಯೇ ಹೊರತು ಸುಮ್ಮನೆ ವೇದದಲ್ಲಿ ಹೇಳಿರುವದೆಂಬ ಮಾತ್ರದಿಂದ ನಂಬುವುದು ನಿಜವಾದ ಶ್ರದ್ಧೆಯಲ್ಲ. ನಮ್ಮ ಅನುಭವಕ್ಕೇ ಪ್ರಾಶಸ್ತ್ಯವಾದರೆ ವೇದದ್ದಿನ್ನೇನು ಹೆಚ್ಚುಗಾರಿಕೆ ಎಂದರೆ ನಮ್ಮ ತಿಳಿವಳಿಕೆಯಲ್ಲಿ ಎದ್ದುಕಾಣದೆ ಮರೆಯಾಗಿರುವ ಅನುಭವಗಳನ್ನು ಅದು ನಮ್ಮ ಸ್ಮೃತಿ ಪಥಕ್ಕೆ ಏರಿಸಿ ತೋರಿಸುವುದು. ವೇದವು ತೋರಿಸಿದ ಹೊರತು ನಮಗೆ ಆ ನಮ್ಮ ಅನುಭವವೇ ಗೋಚರವಾಗುತ್ತಿರುವದಿಲ್ಲ. ಆದ್ದರಿಂದಲೇ ವೇದಕ್ಕೆ ಹೆಚ್ಚುಗಾರಿಕೆ. ತಾತ್ಪರ್ಯವೇನೆಂದರೆ ನಾನು ಇಲ್ಲಿ ಆಚಾರ್ಯರ ಸಂಪ್ರದಾಯವನ್ನು ಅನುಸರಿಸಿರುವೆನೆಂದು ಹೇಳಿರುವುದು ಸಂಪ್ರದಾಯಪ್ರಿಯರಿಗೆ ಹೇಳಿದ ಮಾತು. ಸಂಪ್ರದಾಯವೆಂದ ಕೂಡಲೆ ಒಂದು ವ್ಯಕ್ತಿಯ ಕಲ್ಪನೆಯಿಂದ ನೊಂದುಕೊಳ್ಳುವವರು ಇದನ್ನು ತ್ರಿಶಂಕರಭಗವತ್ಪಾದರ ಸಂಪ್ರದಾಯವೆಂಬುದನ್ನು ಲಕ್ಷ್ಯಕ್ಕೆ ತಂದುಕೊಳ್ಳದೆ ಅನುಭವ ಪ್ರಮಾಣವನ್ನು ಹಿಡಿದ ಸಂಪ್ರದಾಯವೆಂದು ತಿಳಿದುಕೊಂಡರೆ ಬಹಳ ಚೆನ್ನಾಗಿರುವುದು. ಅನುಭವಕ್ಕೆ ಒಪ್ಪುವ ಅರ್ಥವನ್ನು ಯಾರು ಬೇಡವೆನ್ನಲಾದೀತು ? ಆದ್ದರಿಂದ ಈ ಗ್ರಂಥವು ಕನ್ನಡಿಗರೆಲ್ಲರೂ ಓದತಕ್ಕದ್ದಾಗಿರುವುದು.

ದಿಕ್ಪ್ರದರ್ಶನಾರ್ಥವಾಗಿ ಅನುಭವಕ್ಕೆ ಒರೆಹಚ್ಚಿ ನೋಡಿಕೊಳ್ಳಬಹುದಾದ ಮುಖ್ಯವಾದ ಕೆಲವು ಸ್ಥಲಗಳು ಯಾವವೆಂದರೆ :- ಎಲ್ಲ ವಸ್ತುಗಳನ್ನೂ ನಿನ್ನೊಳಗೆ ನೋಡುತ್ತಿ ಮತ್ತು ನನ್ನಲ್ಲಿಯೂ ನೋಡುತ್ತಿ (4-35). ತಾನು ಎಲ್ಲ ಪ್ರಾಣಿಗಳೊಳಗೂ ಇರುವವನೆಂದೂ ತನ್ನಲ್ಲಿ ಎಲ್ಲ ಚರಾಚರಾವಸ್ತುಗಳೂ ಗರ್ಭಿತವಾಗಿರುವವೆಂದೂ ನೋಡುತ್ತಾನೆ (6-29). ಯಾರು ನನ್ನನ್ನು ಎಲ್ಲೆಲ್ಲಿಯೂ ಮತ್ತು ಎಲ್ಲವನ್ನೂ ನನ್ನಲ್ಲಿಯೂ ನೋಡುತ್ತಾನೋ (6-30), ನಾನು ಅವುಗಳಲ್ಲಿಲ್ಲ ; ಅವು ನನ್ನಲ್ಲಿವೆ (7-12). ಚರಾಚರಜಗತ್ತೆಲ್ಲ ಯಾವನೊಳಗಿವೆಯೋ ಯಾವನು ಈ ಎಲ್ಲದರಲ್ಲಿಯೂ ವ್ಯಾಪಿಸಿ ಕೊಂಡಿದ್ದಾನೋ (8-22). ಎಲ್ಲ ಕ್ಷೇತ್ರಗಳಲ್ಲಿಯೂ ಕ್ಷೇತ್ರಜ್ಞನು ನಾನು (13-2). ಪ್ರಾಣಿಗಳೆಲ್ಲ ಬೇರೆ ಬೇರೆ ಇರುವ ಹಾಗೆ ಇದ್ದು ಅಖಂಡನಾಗಿರುವನು (13-16). ಬೇರೆ ಬೇರೆ ಸ್ಥಾವರಜಂಗಮವಸ್ತುಗಳೆಲ್ಲ ಒಬ್ಬನಲ್ಲಿಯೇ ಇರುವದು (13-30). ಎಲ್ಲ ವಸ್ತುಗಳಲ್ಲಿಯೂ ಏಕತ್ವವನ್ನು ನೋಡುವದು ಸಾತ್ವಿಕ (18-20).

ಸಂಪ್ರದಾಯಗಳನ್ನೆಲ್ಲ ಮೂಲೆಗೊತ್ತಿ ಸ್ವತಂತ್ರಪಂಥವನ್ನು ಹೂಡುವದಕ್ಕೆ ಎದೆಗೊಟ್ಟು ಮುಂದಡಿಯಿಟ್ಟಿರುವವರಲ್ಲಿ ಈಚೇಚಿನ ವಿಚಾರಶೀಲರಲ್ಲಿ ಸುಪ್ರಸಿದ್ಧ ರಾದವರು ಲೋಕಮಾನ್ಯತೀಲಕರು. ಅವರು ತಮ್ಮ ವ್ಯಾಖ್ಯಾನವನ್ನು ಎಷ್ಟೇ ಸ್ವತಂತ್ರವೆಂದು ತಮ್ಮ ಕರ್ತೃತ್ವಾಧಿಕಾರವನ್ನುಳಿಸಿಕೊಂಡರೂ ಅದರ ಬಹುಭಾಗವು ಶಾಂಕರ ಸಂಪ್ರದಾಯದ ನೆರಳೇ ಆಗಿರುವದನ್ನು ಇಲ್ಲವೆನ್ನುವದಕ್ಕೆ ಬರುವ ಹಾಗಿಲ್ಲ. ಹೀಗಿದ್ದರೂ ಶಂಕರಾಚಾರ್ಯರ ಮೇಲೆ ಅವರ ಬಿರುಗಣ್ಣಿಗೆ ಕಾರಣವಾದ ಮುಖ್ಯವಿಷಯವೇನೆಂದರೆ ಅವರು ಸಂನ್ಯಾಸಿಪ್ರಿಯರೆನ್ನುವದು. ಆಚಾರ್ಯರು ಸಂನ್ಯಾಸಿಪ್ರಿಯರೆನೋ ನಿಜ. ಆ ಸಂನ್ಯಾಸಿವೂ ಜನರ ತಲೆಯನ್ನು ಬೋಳಿಸಿ ವ್ಯವಹಾರವನ್ನು ಬಿಡಿಸುವ ಆಶ್ರಮ ರೂಪವಾದದ್ದೆಂದು ಲೋಕಮಾನ್ಯರ ಭಾವನೆ. ಇದು ಮಾತ್ರ ಲೋಕಮಾನ್ಯರ ಹಗಲ ಕನವರಿಕೆಯೇ ಸರಿ. ಏಕೆಂದರೆ ಆಚಾರ್ಯರು ತಾವು ಆಶ್ರಮ ರೂಪವಾದ ಸಂನ್ಯಾಸವನ್ನು ಹೊಂದಿದ್ದರೂ ಅವರ ದೃಷ್ಟಿಯಿಂದ ಅದು ಗೌಣಸಂನ್ಯಾಸ. ಅದನ್ನು ಅವರು ಎಲ್ಲಿಯೂ ಅಷ್ಟು ಹೆಚ್ಚಾಗಿ ಎತ್ತಿ ಹಿಡಿದಿಲ್ಲ. ಆಚಾರ್ಯರಿಗೆ ಪ್ರಿಯವಾದ ಮುಖ್ಯ ಸಂನ್ಯಾಸವೆಂದರೆ ಆತ್ಮನು ಕರ್ಮಸಂಬಂಧವಿಲ್ಲದವನೆಂದು ತಿಳಿಯುವದು. ಇಷ್ಟೇ ಹೊರತು ವ್ಯವಹಾರವನ್ನು ಬಿಡಬೇಕೆಂಬ ಅಥವಾ ಇಟ್ಟುಕೊಂಡಿರಬೇಕೆಂಬ ಯಾವ ನಿಯಮವೂ ಅದರಲ್ಲಿಲ್ಲ. ಈ ಒಳಗುಟ್ಟು ಲೋಕಮಾನ್ಯರ ಕಣ್ಣಿಗೆ ಎದ್ದು ಕಂಡಿದ್ದರೆ ಅವರು ಆಚಾರ್ಯರ ಮೇಲೆ ಉಸಿರೆತ್ತುವದಕ್ಕೇ ಹೋಗುತ್ತಿರಲಿಲ್ಲ. ಆಚಾರ್ಯರ ಅಗಾಧವಾದ ಭಾಷ್ಯಾರ್ಥದ ತಲವನ್ನು ಮುಟ್ಟಿ ನೋಡದೆ ಲೋಕಮಾನ್ಯರು ಅವರನ್ನು ಆಕ್ಷೇಪಿಸಿರುವದು ತಮ್ಮ ಹೊಸ ವ್ಯಾಖ್ಯಾನದ ಕಟ್ಟುಬಣ್ಣದ ಮೆರುಗು ಎದ್ದು ಕಾಣಲೆಂದು ಅವರ ಹಳೇ ವ್ಯಾಖ್ಯಾನದ ಹುಟ್ಟುಬಣ್ಣದ ಮೇಲೆ ಸ್ವಲ್ಪ ಧೂಳೆರಚಿದಂತಾಗಿದೆ. ಸಂನ್ಯಾಸ ವಿಷಯಕವಾದ ಆಚಾರ್ಯರ ಅಭಿಪ್ರಾಯವು ಲೋಕಮಾನ್ಯರಿಗೆ ಬಾಧಕವಾಗಿಲ್ಲವೆಂಬುದಿಷ್ಟೇ ಅಲ್ಲ ; ಸಾಧಕವೇ ಆಗಿರುವದು. ಹೇಗೆಂದರೆ ಕರ್ಮಯೋಗವೆಂದರೆ ಫಲವನ್ನೂ ಸಂಗವನ್ನೂ ಬಿಟ್ಟು

ಮಾಡುವುದು (18-6,9). ಲೋಕಮಾನ್ಯರ ವ್ಯಾಖ್ಯಾನದಲ್ಲಿ ಫಲವನ್ನು ಬಿಡುವದರ ವಿಚಾರ ಬೇಕಾದಷ್ಟು ಬಂದಿದೆ ; ಸಂಗವನ್ನು ಬಿಡುವದೆಂಬ ಮಾತಿಗೆ ಜೀವಕಳೆಯೇ ಬಂದಿಲ್ಲ. ಸಂಗವನ್ನು ಬಿಡುವದೆಂದರೆ ಆತ್ಮನಿಗೆ ಕರ್ಮದ ಸಂಬಂಧ ಎಲ್ಲವೆಂದು ತಿಳಿಯುವದು. ಫಲಾಪೇಕ್ಷೆಯನ್ನು ಎಷ್ಟೇ ಚೆನ್ನಾಗಿ ಬಿಟ್ಟರೂ ಆತ್ಮನಿಗೆ ಕರ್ಮದ ಸಂಬಂಧವಿಲ್ಲವೆಂದು ತಿಳಿದ ಹೊರತು ಅದರ ಜಿಡ್ಡು ಹೋಗುವದಿಲ್ಲ. ಫಲಾಪೇಕ್ಷೆಯ ಜಿಡ್ಡಿಗೆ ಆತ್ಮನು ಕರ್ಮದ ಸಂಬಂಧವಿಲ್ಲದವನೆಂಬ ತಿಳಿವಳಿಕೆಯೇ ಸೀಗೆಯಪುಡಿ. ಆದ್ದರಿಂದ ಕರ್ಮವು ಕರ್ಮಯೋಗವಾಗುವದಕ್ಕೆ ಫಲಾಪೇಕ್ಷೆಯ ಬಿಡುವಿಕೆಗಿಂತಲೂ ಆತ್ಮನಿಗೆ ಕರ್ಮದ ಸಂಬಂಧವಿಲ್ಲವೆಂಬ ತಿಳಿಯುವಿಕೆಗೆ ಬೆಲೆ ಹೆಚ್ಚು. ಆತ್ಮನಿಗೆ ಕರ್ಮಗಳ ಸಂಬಂಧವಿಲ್ಲವೆಂದು ತಿಳಿದವನು ಊಹೆಗೂ, ನಿಲುವದಷ್ಟು ಕರ್ಮಗಳನ್ನು ಮಾಡಿದರೂ ಅವುಗಳ ಸೋಂಕು ಅವನಿಗಿರುವದಿಲ್ಲ. ಹೀಗೆ ಅವನು ವ್ಯವಹಾರ ದೃಷ್ಟಿಯಿಂದ ಎಲ್ಲ ಕರ್ಮಗಳನ್ನು ಮಾಡಿದವನಾದರೂ ಪರಮಾರ್ಥದೃಷ್ಟಿಯಿಂದ ಯಾವ ಕರ್ಮವನ್ನೂ ಮಾಡಿದವನಾಗುವದಿಲ್ಲವಾದ್ದರಿಂದ ನಿಜವಾಗಿ ಅವನು ಸರ್ವಕರ್ಮಸಂನ್ಯಾಸವನ್ನು ಮಾಡಿದವನಾಗುವನೆಂಬರ್ಥವನ್ನಿಟ್ಟುಕೊಂಡು ಆಚಾರ್ಯರು ಅಕರ್ತೃತ್ವಬುದ್ಧಿಯನ್ನೇ ಸಂನ್ಯಾಸವೆಂದು ಕರೆದು ಅದನ್ನು ಬಾಯಿತುಂಬ ಹೊಗಳಿರುವರು. ವಿಚಾರದೃಷ್ಟಿಯ ಪರೆಯನ್ನು ತೆಗೆಸಿಕೊಂಡವರಿಗೆ ಆಚಾರ್ಯರ ಈ ಅಭಿಪ್ರಾಯದ ಹೊಳಪು ಚೆನ್ನಾಗಿ ಎದ್ದು ಕಾಣುವದು. ನಾನು ಮಾಡುವವನೆಂಬ ಭಾವನೆ ಇರುವವರೆಗೂ ಫಲದ ಬಯಕೆಯ ಮತ್ತು ಪಾಪಪುಣ್ಯಗಳ ಸೋಂಕು ತಪ್ಪಿದ್ದಲ್ಲ. ಆದ್ದರಿಂದ ಆ ಕರ್ಮವು ಮೋಕ್ಷಕ್ಕೆ ಸಾಧನವಾದ ಕರ್ಮಯೋಗವಾಗುವದಿಲ್ಲ. ಅಕರ್ತೃತ್ವ ಬುದ್ಧಿಯ ರೂಪವಾದ ಸಂನ್ಯಾಸವಿಲ್ಲದೆ ಬರೀ ಫಲವನ್ನು ಬಿಡುವ ಕರ್ಮಯೋಗವು ಅರೆಮೈಯದೇ ಸರಿ. ಹೀಗೆ ಈ ಅಕರ್ತೃತ್ವಬುದ್ಧಿಯ ರೂಪವಾದ ಸಂನ್ಯಾಸವು ಕರ್ಮಗಳಿಂದ ಮನುಷ್ಯನನ್ನು ಎದೆಗೆಡುವಂತೆ ಮಾಡಿ ಹಿಮ್ಮೆಟ್ಟಿಸುವದಾಗಿರದೆ ಕರ್ಮದ ಹುಳಿಯನ್ನು ಕಳೆದು ಕರ್ಮಕ್ಕೆ ಅನ್ಯಾದೃಶವಾದ ಧೈರ್ಯದಿಂದ ಎಡೆಗೊಡುವಂತೆ ಹುರುಪನ್ನು ತುಂಬುವದು. ಆದ್ದರಿಂದ ಲೋಕಮಾನ್ಯರ ವ್ಯಾಖ್ಯಾನದ ಕೊರತೆಯನ್ನು ಪೂರ್ಣಮಾಡುವ ಈ ವ್ಯಾಖ್ಯಾನವು ಎಲ್ಲ ಕಾಲದ ವಿಚಾರಶೀಲರ ಆದರಕ್ಕೂ ಪಾತ್ರವಾಗಿರುವದು.

ಭಗವದ್ಗೀತೆಯ ಅರ್ಥವು ಸಮುದ್ರಪ್ರಾಯವಾಗಿ ಬೆಳೆದು, ನೆಲಾಗುದ್ದಿ ಮೈನೋಯಿಸಿಕೊಳ್ಳುವ ಬೇರೆಬೇರೆ ಪ್ರಕ್ರಿಯೆಗಳಿಂದ ತುಂಬಿಹೋದರೆ, ಆ ಬಲೆಯ ಕಣ್ಣೆಯೊಳಗೆ ಸಿಕ್ಕುಬಿದ್ದ ವಾಚಕರಿಗೆ ದಿಕ್ಕುಕಾಣದಂತಾಗಬಹುದೆಂದು ಯೋಚಿಸಿ ನಾನು ಇಲ್ಲಿ ಮುಮುಕ್ಷುಗಳ ಬಾಯಾರಿಕೆ ಇಂಗುವಷ್ಟು ಮಾತ್ರದ ಅಮೃತಸರೋವರಪ್ರಾಯವಾಗಿ ಇದನ್ನು ರಚಿಸಿದ್ದೇನೆ. ಕನ್ನಡ ಭಾಷಾ ಭಂಡಾರಕ್ಕೊಂದು ಹೊಸ ಮಾದರಿಯಾಗುವಂತೆ ಈ ವ್ಯಾಖ್ಯಾನದಲ್ಲಿ ನಾನು ಯತ್ನಿಸಿರುವದೇನೆಂದರೆ- ಕನ್ನಡದಲ್ಲಿ ಪ್ರತಿಯೊಂದು ಶಬ್ದಕ್ಕೂ ಅರ್ಥವನ್ನು ಬರೆದಿರುವ ಪ್ರತಿಗಳ ಪ್ರಚಾರವು ಕಡಿಮೆಯಾಗಿರುವದರಿಂದ ಸಂಸ್ಕೃತದಲ್ಲಿ ಹೆಚ್ಚು ಪರಿಚಯವಿಲ್ಲದವರಿಗಾದರೂ ಪಾರಾಯಣಕಾಲದಲ್ಲಿ ಪ್ರತಿಯೊಂದು ಶಬ್ದವೂ

ಮನಸ್ಸಿನ ಮೇಲೆ ತನ್ನದೊಂದು ಸಂಸ್ಕಾರವನ್ನು ಮೂಡಿಸುವದಕ್ಕನುಕೂಲವಾಗ ಬೇಕೆಂದು ಯೋಚಿಸಿ ವ್ಯವಹಾರದಲ್ಲಿ ಅಪೂರ್ವವಾದ ದಕ್ಷತೆಯನ್ನೂ ಪರಮಾರ್ಥದಲ್ಲಿ ನಿಜವಾದ ನಿಷ್ಠೆಯನ್ನೂ ಉಂಟುಮಾಡಿ ಏಕಕಾಲದಲ್ಲಿ ಎರಡು ಕೈಯಲ್ಲಿಯೂ ಕತ್ತಿಯನ್ನು ತಿರುಗಿಸುವಂಥ ಎಲಕ್ಷಣ ಸಾಮರ್ಥ್ಯವು ಉಂಟಾಗುವಂತೆ ಅನ್ವಯಕ್ರಮವಾಗಿ ಪ್ರತಿಯೊಂದು ಮಾತಿಗೂ ಅರ್ಥವನ್ನು ಕೊಟ್ಟಿರುತ್ತೇನೆ. ಈ ಸಂದರ್ಭದಲ್ಲಿ ಎಷ್ಟೋಕಡೆ ಪಾದಪೂರಣಾರ್ಥವಾಗಿರುವ 'ಚ' ಶಬ್ದ ಮೊದಲಾದ ಅವ್ಯಯಗಳ ಅರ್ಥವನ್ನು ಬಲಾತ್ಕಾರದಿಂದ ಹಿಂಡದೆ ಅವುಗಳನ್ನು ಸುಮ್ಮನೆ ಒಂದು ಕಡೆಯಲ್ಲಿಟ್ಟುಬಿಟ್ಟಿದ್ದೇನೆ. ಪ್ರತಿಯೊಂದು ಮಾತಿನ ಅರ್ಥವಾದರೂ ಎಷ್ಟೋ ಕಡೆ ಕೆಲವು ಮಟ್ಟಿಗಾದರೂ ವಿವರಣೆಯಿಂದ ಕೂಡಿದ್ದರೇ ಹೊರತು ಇಲ್ಲದಿದ್ದರೆ ಮನಸ್ಸಿನಲ್ಲಿ ಒಡೆದು ಮೂಡುವ ಸಂಭವವಿಲ್ಲದಿರುವದನ್ನು ನೋಡಿ ಅದನ್ನು ಹಿಗ್ಗಿಸಿದ ಹಿತವೂಮಿತವೂ ಆದ ವಿವರಣೆಯನ್ನು ಜೋಡಿಸಿದ್ದೇನೆ. ಇಷ್ಟರಿಂದಲೂ ಕೂಡ ವಾಚಕರ ಹೃದಯದಲ್ಲಿ ಗೀತಾರ್ಥದ ರಸವು ಇಳಿಯದಷ್ಟು ಗಟ್ಟಿಯಾಗಿ ಒಗಟಾಗಿರುವ ಕಡೆ (ಉದಾಹರಣೆಗೆ 2-16, 2-69, 4-18) ಆ ಅಭಿಪ್ರಾಯಗಳನ್ನು ಜೀರ್ಣಿಸಿಕೊಳ್ಳುವುದಕ್ಕೆ ತಕ್ಕ ರಸದ ರೂಪವಾಗಿ ಯುಕ್ತಿಯನ್ನೂ ಅನುಭವವನ್ನೂ ನೆನಪುಗೊಟ್ಟು ಉದಾಹರಣೆಗಳೊಡನೆ ಅದನ್ನು ಗಂಟಲಲ್ಲಿಳಿಯುವ ಹಾಗೆ ಹದವಾದ ತುತ್ತಾಗಿ ಮಾಡಿದ್ದೇನೆ. ಒಂದು ಶ್ಲೋಕದಲ್ಲಿಯೇ ಒಂದು ವಿಷಯದಿಂದ ಇನ್ನೊಂದಕ್ಕೆ ಹೋಗುವಾಗ ಅವೆರಡರ ಸಂಬಂಧವನ್ನು ತಿಳಿಸುವದಕ್ಕಾಗಿ ಆಕಾಂಕ್ಷೆಯನ್ನೆತ್ತಿ ಹೇಳಿರುತ್ತೇನೆ. ಒಂದು ಶ್ಲೋಕದಿಂದ ಇನ್ನೊಂದು ಶ್ಲೋಕಕ್ಕೆ ಹೋಗುವಾಗ ಅಗತ್ಯವಾದ ಕಡೆಗಳಲ್ಲೆಲ್ಲ ಹದವಾದ ಮೆಟ್ಟಲಿನಂತೆ ಅವತರಣಿಕೆಗಳನ್ನು ಕೊಟ್ಟಿದ್ದೇನೆ. ಕೆಲವು ಕಡೆ ಅವಯವಾರ್ಥಗಳನ್ನೂ ಸೂಚಿಸಿದ್ದೇನೆ. ಅದೇ ಶಬ್ದಗಳು ಮತ್ತೆಮತ್ತೆ ಬಂದಾಗ ಅವುಗಳಿಗೆ ಬರೀ ಅರ್ಥವನ್ನು ಮಾತ್ರ ಕೊಟ್ಟು ಮುಂದೆ ಸಾಗಿದ್ದೇನೆ. ಎರಡು ಬಗೆಯ ಅನ್ವಯಗಳು ಕಂಡು ಬಂದು ಎರಡೂ ಸಮತೂಕವಾಗಿದ್ದರೆ ವ್ಯಾಖ್ಯಾನದಲ್ಲಿ ಎರಡನ್ನೂ ಸೇರಿಸಿದ್ದೇನೆ. ತೂಕದಲ್ಲಿ ಮೇಲುಕೀಳು ಕಂಡಾಗ ವ್ಯಾಖ್ಯಾನದಲ್ಲಿ ಒಂದನ್ನಿಟ್ಟು ಟಿಪ್ಪಣಿಯಲ್ಲಿ ಇನ್ನೊಂದನ್ನು ಕೊಟ್ಟಿದ್ದೇನೆ. ಇಷ್ಟೆಲ್ಲ ವಿಷಯಗಳಿದ್ದರೂ ಕಂಪದಲ್ಲಿ ಹಾಕಿರುವ ಸಂಸ್ಕೃತ ಶಬ್ದಗಳನ್ನು ಬಿಟ್ಟೋದಿದರೆ ವ್ಯಾಖ್ಯಾನವು ಓದುವವರಿಗೆ ನಡುನಡುವೆ ಯಾವತಡೆಯೂ ಆಗದೆ ಉತ್ಸಾಹದಿಂದ ಮುಂದುವರಿಯುವಂತಿರುವ ಲಲಿತವಾದ ವಚನಕಾವ್ಯವಾಗಿದ್ದು ದುಃಖಮಯವಾಗಿ ಕಾಣುವ ಜಗತ್ತನ್ನು ಸುಖಮಯವಾಗಿ ಮಾರ್ಪಡಿಸುವ ಮಹಿಮೆಯಿಂದ ಇದು ಮುದ್ದುಬೀರುತ್ತ ಬೆಳದಿಂಗಳಂತೆ ಹೃದಯವನ್ನು ಅರಳಿಸಿ ಆನಂದಗೊಳಿಸುವಂತೆ ಮಾಡಿದ್ದೇನೆ. ಬೇರೆಬೇರೆ ಪಾಠಾಂತರಗಳನ್ನು ಟಿಪ್ಪಣಿಯಲ್ಲಿ ಸಂಗ್ರಹಿಸಿದ್ದೇನೆ. ಗೀತೆಯು ಸರ್ವೋಪನಿಷತ್ತುಗಳ ಸಾರವೆಂಬರ್ಥವನ್ನು

ಮನಗಾಣುವುದಕ್ಕಾಗಿ ಗೀತೆಯ ಮಾತುಗಳಿಗೆ ಆಧಾರವಾದ ಉಪನಿಷದ್ವಾಕ್ಯಗಳನ್ನು ಟಿಪ್ಪಣಿಯಲ್ಲಿ ಬರೆದು ಅದಕ್ಕೂ ಅರ್ಥವನ್ನು ಹೇಳಿರುತ್ತೇನೆ. ಗೀತೆಯ ಮೂಲಕ್ಕೆ ಅಕ್ಷರಾನುಕ್ರಮಣಿಕೆಯನ್ನೂ ಕೊಟ್ಟಿರುತ್ತೇನೆ.

ಭಗವದ್ಗೀತೆಯೆಂಬುದು ಉಪನಿಷತ್ತುಗಳೆಂಬ ಹಸುಗಳಿಂದ ಕರೆದ ಹಾಲೆಂದು ಪ್ರಸಿದ್ಧವಾಗಿರುವುದು. ನಮ್ಮ ಈ ಸಣ್ಣವ್ಯಾಖ್ಯಾನವು ಆ ಹಾಲನ್ನು ಕಾಸಿ ಹೆಚ್ಚುಹಾಕಿ ಮೊಸರುಮಾಡಿ ಕಡೆದು ಮಜ್ಜೆಗೆಯನ್ನು ಆಚೆಗಿಟ್ಟು ಬೆಣ್ಣೆಯನ್ನು ತೆಗೆದುಕೊಂಡು ಅದರಿಂದ ಸಿದ್ಧಮಾಡಿದ ಕಮೃನೆಯ ತುಪ್ಪವಾಗಿರುವುದು. ತುಪ್ಪವು ಆಯುಸ್ಸಿನ ರೂಪವೆಂದು ಶ್ರುತಿ ಇರುವುದು. ಆದ್ದರಿಂದ ಈ ಗೀತಾರ್ಥದ ತುಪ್ಪದ ಸೇವನೆಯಿಂದ ಚಿರಾಯುಗಳಾಗುವ ಸುಯೋಗವನ್ನು ಕಳೆದುಕೊಳ್ಳಬಾರದು. ಕನ್ನಡಿಗರ ಕನ್ನಡಿಯಂತಿರುವ ಈ ಗ್ರಂಥವು ಕನ್ನಡಿಗರೆಲ್ಲರೂ ತಮ್ಮ ಸ್ವರೂಪವನ್ನು ಚೆನ್ನಾಗಿ ನೋಡಿಕೊಳ್ಳುವುದಕ್ಕೆ ತಕ್ಕದ್ದಾಗಿರುವುದು. ಗೀತೆಯ ಇನ್ನೂ ಹೆಚ್ಚಿನ ವಿಷಯಗಳನ್ನು ನೋಡಬೇಕೆನ್ನುವವರು ನಮ್ಮ ಭಗವದ್ಗೀತಾಸಾರವಿಚಾರ<sup>1</sup>ವನ್ನೋದಬಹುದು. ಅದು ಇದರ ಜೋಡಿಯ ಪುಸ್ತಕ. ತಾನಿರುವ ಗುಡಿಸಲನ್ನು ಬ್ರಹ್ಮಲೋಕವಾಗಿ ಮಾಡುವ ಈ ಗೀತಾಗ್ರಂಥ ಗಳಿಂದ ಕನ್ನಡಿಗರು ತಪ್ಪದೆ ತಮ್ಮ ಮನೆಗಳನ್ನು ಪವಿತ್ರಗೊಳಿಸಿಕೊಳ್ಳುವುದು ಹೆಚ್ಚು ಶ್ರೇಯಸ್ಕರವು.

ಈ ನನ್ನ ವ್ಯಾಖ್ಯಾನವನ್ನು ಮೊದಲಿಂದ ಕೊನೆಯವರೆಗೂ ಓದಿ ಅಲ್ಲಲ್ಲಿ ತಿದ್ದು ಪಾಡುಗಳನ್ನು ಸೂಚಿಸಿದ್ದಕ್ಕಾಗಿ ನನ್ನ ಮಿತ್ರರಾದ ಶ್ರೀಯುತ ಯಳ್ಳಂಬಳಸೆ ಸುಬ್ಬರಾಯರಿಗೂ ತಿದ್ದುವ ಕೆಲಸದಲ್ಲಿ ಹೆಚ್ಚು ಎಚ್ಚರವನ್ನು ತೋರಿಸಿ ಮುದ್ದಾಗಿ ಮುದ್ರಿಸಿಕೊಟ್ಟ ಶ್ರೀಯುತ ನರಸಪ್ಪನವರಿಗೂ ನಾನು ಚಿರಯುಣಿಯಾಗಿರುವೆನು. ತಿಳಿದ ಮಟ್ಟಿಗೆ ಬರೆದಿರುವ ಈ ಗ್ರಂಥದಲ್ಲಿರುವ ಹೆಚ್ಚು ಕುಂದುಗಳನ್ನು ಅಭಿಜ್ಞರು ದಯವಿಟ್ಟು ಸೂಚಿಸಿದರೆ ಕೃತಜ್ಞತಾಪೂರ್ವಕವಾಗಿ ಮುಂದೆ ತಿದ್ದಿಕೊಳ್ಳುತ್ತೇನೆ.

ಬೆಂಗಳೂರು,

ಹೊಸಕೆರೆ ಚಿದಂಬರಯ್ಯ

ಕಾರ್ತೀಕ ಶುಕ್ಲ ಶಾ|| 1851 (1929)

1 ನಾಲ್ಕನೆಯ ಬಾರಿಗೆ 2002ರಲ್ಲಿ ಕಾರ್ಯಾಲಯದಲ್ಲಿ ಮುದ್ರಿತವಾಗಿ ದೊರೆಯುತ್ತಿದೆ.

## ಎರಡನೆಯ ಮುದ್ರಣ

ಪ್ರಕಾಶಕನ ಒಂದು ಮಾತು.

ಶ್ರೀಮದ್ಭಗವದ್ಗೀತೆಯು ಶ್ರೀಕೃಷ್ಣಾರ್ಜುನರು ಸಂಸ್ಕೃತ ಮಹಾಭಾರತದಿಂದ ಕಡೆದು ತೆಗೆದ ಬೆಣ್ಣೆ. ಇಂಥ ಗೀತೆಯನ್ನು ಪಂಡಿತರು, ಪಾಮರರು ಮತ್ತೆ ಎಲ್ಲರೂ ಓದಿ ಪಾವನರಾಗಲೆಂದು ಶ್ರೀ ಹೊಸಕೆರೆ ಚಿದಂಬರಯ್ಯನವರು ತಿಳಿಗನ್ನಡದಲ್ಲಿ ರಚಿಸಿರುವರು. ಮೊದಲನೆ ಮುದ್ರಣದ ಪ್ರತಿಗಳು ತೀರಿಹೋಗಿ ಎರಡನೆ ಮುದ್ರಣದ ಅವಶ್ಯಕತೆ ಬಹಳವಾಗಿ ಕಂಡುಬಂದರೂ ಹಣದ ಮುಗ್ಗಟ್ಟಿನಿಂದ ಇದುವರೆವಿಗೂ ಪುನರ್ಮುದ್ರಣ ಮಾಡಿಸಲು ಸಾಧ್ಯವಾಗಲಿಲ್ಲ. ಶ್ರೀಕೃಷ್ಣಪರಮಾತ್ಮನ ಕೃಪೆಯಿಂದ ಈಗ ಎರಡನೆ ಮುದ್ರಣ ಹೊರಬಿದ್ದಿದೆ. ಎಲ್ಲರೂ ಪ್ರೋತ್ಸಾಹಿಸಬೇಕಾಗಿ ಕೋರುತ್ತೇನೆ.

ಪ್ರಕಾಶಕ.

ಯಂ. ರಾಮರಾವ್.

1954

## ಐದನೆಯ ಮುದ್ರಣ

(ಅಧ್ಯಾತ್ಮಪ್ರಕಾಶ ಕಾರ್ಯಾಲಯದಿಂದ)

ಪ್ರಕಾಶಕರ ಬಿನ್ನಹ

ಹೊಸಕೆರೆ ಚಿದಂಬರಯ್ಯನವರು ಕಳೆದ ಶತಮಾನದ ಮೊದಲ ನಾಲ್ಕನೇ ದಶಕದವರೆಗಿದ್ದವರು, ಅತುಳ ದೇಶಪ್ರೇಮಿಗಳು, ಭಾರತೀಯ ಸಂಸ್ಕೃತಿಯಲ್ಲಿ ಹೆಮ್ಮೆ ಇದ್ದ ಮಹದಭಿಮಾನಿಗಳು, ಜೊತೆಗೆ ಆ ಸಂಸ್ಕೃತಿಯತಿರುಳಾದ ವೇದಾಂತದಲ್ಲಿ ಆಸಕ್ತರು. ಇವರಿಗೆ ಅನುಕೂಲಕರವಾದದ್ದು - ಓದಲು ಅನುವು ಮಾಡಿಕೊಟ್ಟ ಉಪಾಧ್ಯಾಯ ವೃತ್ತಿ ; ಇವರಲ್ಲಿ ವೇದಾಂತದ ರುಚಿಯನ್ನು ಮೂಡಿಸಿ, ಬೆಳೆಸಿ, ಒಲವಿನಿಂದ ಅಧ್ಯಯನಕ್ಕಿಳಿಸಿದ-ಪೂರ್ವಾಶ್ರಮದಲ್ಲಿ ಸಹೋದ್ಯೋಗಿಗಳೂ, ಗೆಳೆಯರೂ ಆಗಿದ್ದ ಶ್ರೀ ಶ್ರೀ ಸಚ್ಚಿದಾನಂದೇಂದ್ರ ಸರಸ್ವತೀ ಸ್ವಾಮಿಗಳವರ ಸಾಹಚರ್ಯ, ಕುರ್ತುಕೋಟಿ ಮಹಾ ಭಾಗವತರಂತಹ ಹಿರಿಯ ಚೇತನರ ಮಾರ್ಗದರ್ಶನ, ಅವರನ್ನು ಪೂರ್ಣವಾಗಿ ಪರಿಪಕ್ವಗೊಳಿಸಿದ ಶ್ರೀ ಗೋಂದಾವಲಿ ಮಹಾರಾಜರಲ್ಲಿ ಕೆಲವಾರು ವರ್ಷಗಳ ಸೇವಾ ಸುಯೋಗದ ಧನ್ಯತೆ - ಇವುಗಳು. ಇದೆಲ್ಲದರ ಫಲವಾಗಿ ಸರ್ಕಾರಿ ಕೆಲಸದಲ್ಲಿ ಪೂರ್ಣ ವಾಗಿ ನಿರಾಸಕ್ತರಾದ, ಸ್ವತಂತ್ರ ನಿಲುವಿನ ಚಿದಂಬರಯ್ಯನವರು ಕೆಲಸಕ್ಕೆ ರಾಜೀನಾಮೆ ಕೊಟ್ಟು ಹೊರಬಿದ್ದರು. ವೇದಾಂತದ ರುಚಿ, ವಿಚಾರ ಪರತೆಗಳು ಬೆಳೆದು ಅವರನ್ನು ಬರಹಕ್ಕೂ ಇಳಿಸಿದುವು. ಅಧ್ಯಯನ, ಶ್ರವಣ, ಮನನಗಳಿಂದ ಮೂಡಿದ ವೇದಾಂತ ವಿಚಾರಗಳ ಅರಿವು ಅವರ ಬರವಣಿಗೆಯನ್ನು ಸ್ಪಷ್ಟಗೊಳಿಸಿದವು. ಅವರ ಬರಹ ಶ್ರೇಣಿ ಯಲ್ಲಿ ಹಲವು ಬಗೆಯ ವಿಷಯಗಳನ್ನೊಳಗೊಂಡ ಸುಮಾರು 70ನ್ನೂ ಮೀರಿದ ಪುಸ್ತಕಗಳು, ಎಷ್ಟೋ ಬಿಡಿ ಲೇಖನಗಳು, ಪತ್ರಿಕಾ ವ್ಯವಸಾಯವೂ, ಕವನಗಳೂ ಸೇರಿವೆ.

ಮನಮುಟ್ಟುವ ನಿರ್ದುಷ್ಟ ಬರಹ ಶೈಲಿ, ಭಾಷೆಯ ಮೇಲಿನ ಉತ್ತಮ ಹಿಡಿತ, ಸೊಗಸಾದ ವಿಚಾರಗಳು ಹಿಂದಿನಂತೆ ಇಂದಿಗೂ ಓದುಗರನ್ನು ಆಕರ್ಷಿಸಿ ಮೆಚ್ಚುಗೆ ಪಡೆದಿವೆ. ಆದರೂ ಮರು ಮುದ್ರಣಕ್ಕೆ ಅವಕಾಶವಿಲ್ಲದಂತೆ, 1950ರ ದಶಕದ ನಂತರ ಸರಿಯಾದ ಪ್ರಕಾಶಕರಿಲ್ಲದೆ, ಅವರ ಅನೇಕ ಪುಸ್ತಕಗಳು ಲಭ್ಯವಿಲ್ಲದಾಗಿವೆ.

ಭಗವದ್ಗೀತೆಯ ಮೇಲೆ ಪಾರಾಯಣಕ್ಕೆ, ಪ್ರತಿ ಪದಾರ್ಥ, ಅಥವಾ ತಾತ್ಪರ್ಯ, ಎಸ್ತಾರವಾದ ವ್ಯಾಖ್ಯಾನ - ಇವುಗಳನ್ನೊಳಗೊಂಡಿರುವ ಬಗೆ ಬಗೆಯ, ನಾನಾ ಲೇಖಕರ ಗ್ರಂಥ ರಾಶಿಯೇ ಇದೆ. ಗೀತೆಯನ್ನು ಪ್ರಾರಂಭದ ಓದುಗರಿಗೆ ಪರಿಚಯಿಸುವದೇ ಆದ 'ಗೀತಾರ್ಥಚಂದ್ರಿಕೆ'ಯಲ್ಲೊಂದು ವಿಶೇಷ - ಪದಗಳನ್ನು ಅರ್ಥವು ಹೊಂದಾಣಿಕೆಯಿಂದ ವಾಕ್ಯದಂತೆಯೇ ಓದಿಸಿಕೊಂಡು ಹೋಗುವಂತೆ ಜೋಡಿಸಿದೆ, ಅಲ್ಲಲ್ಲಿ, ವಿಷಯ ತಿಳಿಯುವಂತೆ ಸಂದರ್ಭೋಚಿತವಾದ ವಿವರಣಾ ವಾಕ್ಯ/ ವಾಕ್ಯಗಳನ್ನೂ ಸೇರಿಸಿದೆ. ಚಿದಂಬರಯ್ಯನವರ ಇತರ ಪುಸ್ತಕಗಳಂತೆ ಇದೂ ಸಹಿತ - ಪುಸ್ತಕವನ್ನು ಕೊಂಡು ಓದುವವರ ಸಂಖ್ಯೆ ಕಡಿಮೆಯಾಗಿದ್ದ ಕಾಲದಲ್ಲೂ - ಧಾರಾಳವಾಗಿ ಜನರ ಕೈ ಸೇರಿದೆ. 1974ರ ಮುದ್ರಣವೇ ಕೊನೆಯದು. ಆ ವೇಳೆಗಾಗಲೇ ನಾಲ್ಕು ಮುದ್ರಣಗಳನ್ನು ಕಂಡದ್ದು ಈ ಪುಸ್ತಕದ ಜನಪ್ರಿಯತೆಯ ಸಾಕ್ಷಿ. ಅಲ್ಲಿದ್ದೀಚೆಗೆ ಪುಸ್ತಕ ಕೇವಲ ಹೆಸರಿನಲ್ಲಿ ಮಾತ್ರವೇ ಉಳಿದಿತ್ತು. ಈಗ ಶ್ರೀ ಹೆಚ್.ಎನ್. ವಿಶ್ವನಾಥ್ ಮತ್ತು ಅವರ ತಾಯಿಯವರು ಶ್ರೀಮತಿ ಭಾಗೀರಥಮ್ಮನವರು, ಬಹಳ ಆಸ್ತಿಯಿಂದ ತಮ್ಮಲ್ಲಿ ಉಳಿದಿದ್ದ ಹಳೇ ಪ್ರತಿಯೊಂದನ್ನು ಮುದ್ರಣ ಮಾಡಿಸಬೇಕೆಂಬ ಕೋರಿಕೆಯೊಡನೆ ತಾವಾಗಿಯೇ ಕೊಟ್ಟಿದ್ದಲ್ಲದೆ, ಈ ಮರು ಮುದ್ರಣಕ್ಕೆ ಧನಸಹಾಯವನ್ನೂ - ಖರ್ಚನ್ನು ಪೂರ್ತಿಯಾಗಿ ತಾವೇ ವಹಿಸುವ- ಔದಾರ್ಯದಿಂದ ಮಾಡಿದ್ದಾರೆ. ಹಾಗೆಯೇ ಶ್ರೀ ಚಿದಂಬರಯ್ಯನವರ ಮೊಮ್ಮಗ (ದಿ. ಶ್ರೀ ಅನಂತಮೂರ್ತಿಶಾಸ್ತ್ರಿಗಳ ಮಗ) ಶ್ರೀ ಚಿದಂಬರ, ತಾಲ್ಲೂಕು ಬ್ರಾಹ್ಮಣ ಸಭಾಧ್ಯಕ್ಷರು, ನೆಲಮಂಗಲ, ಇವರು ತಮ್ಮ ಪರಂಪರಾಗತ ಸೌಜನ್ಯದಿಂದ ಈ ಪ್ರಕಟನ ಕಾರ್ಯಕ್ಕೆ ನೆರವು ನೀಡಿದ್ದಾರೆ. ಅವರಿಗೆಲ್ಲ ಕೃತಜ್ಞತಾಪೂರ್ವಕ ಧನ್ಯವಾದಗಳನ್ನು ಕಾರ್ಯಾಲಯ ಅರ್ಪಿಸುತ್ತದೆ.

ಇದಕ್ಕಿಂತ ಹೆಚ್ಚಿಗೆ ತಿಳಿಯಲು ಉತ್ಸುಕರಾಗಿರುವವರಿಗೆ, ಶ್ರೀ ಕರವೀರಪೀಠದ ಶಂಕರಾಚಾರ್ಯರು - ಕುರ್ತಕೋಟಿ ಮಹಾಭಾಗವತರೆಂದು ಪ್ರಸಿದ್ಧರಾಗಿದ್ದ ಮತ್ತು ಶ್ರೀ ಗೋಂದಾವಲಿ ಮಹಾರಾಜರ ಅತ್ಯಂತ ಪ್ರೇಮದ ಶಿಷ್ಯರು - 1911ರಲ್ಲಿ ಧಾರವಾಡದಲ್ಲಿ ಮಾಡಿದ ಉಪನ್ಯಾಸ ಸರಣಿಯನ್ನು ಪರಿಷ್ಕೃತ ಬರಹದಲ್ಲಿ ತಂದ ಶ್ರೀ ಚಿದಂಬರಯ್ಯನವರದೇ 'ಭಗವದ್ಗೀತಾಸಾರವಿಚಾರ'ವಿದೆ. ಇದೂ ಸಹಿತ 1967ರ ನಂತರ 2002ರಲ್ಲಿ ಮುದ್ರಣವಾದಾಗ ಎರಡೇ ತಿಂಗಳಿನಲ್ಲಿ ಒಂದೂ ಉಳಿಯದೆ, ಎರಡನೆ ಬಾರಿ ಮುದ್ರಿಸಬೇಕಾಯಿತು. (ಪ್ರಕಟಣೆ - ಕಾರ್ಯಾಲಯದಿಂದ, ಬೆಲೆ 40ರೂ.)

ಈಗಿನ ಗೀತಾರ್ಥಚಂದ್ರಿಕೆಯೂ ಹಿಂದಿನ ಮುದ್ರಣಗಳಂತೆ ಜನಪ್ರಿಯವಾಗಿ, ಹೆಚ್ಚು ಸಂಖ್ಯೆಯ ಓದುಗರ ಕೈ ಸೇರುತ್ತದೆ, ಆ ಮೂಲಕ ಕಾರ್ಯಾಲಯದ ಶ್ರಮವನ್ನು ಸಾರ್ಥಕಗೊಳಿಸುತ್ತದೆ ಎಂದು ಆಶಯ.

ಪಾರ್ಥಿವ ಸಂವತ್ಸರ

ಪ್ರಕಾಶಕರು

ಆಷಾಢ ಬಹುಳ ತ್ರಯೋದಶಿ (2-8-2005)

## ಪ್ರಕಾಶಕರ ಅರಿಕೆ - ಆರನೆಯ ಮುದ್ರಣಕ್ಕೆ

ಭಗವದ್ಗೀತೆಯ ಸ್ಥೂಲ ಪರಿಚಯವಿರುವವರಿಗೂ ಗೀತಾರ್ಥವನ್ನು ಮನದಟ್ಟು ಮಾಡಿಕೊಡುವ ಸುಲಭ ಶೈಲಿಯ ರಸವತ್ತಾದ ಕಿರು ವ್ಯಾಖ್ಯಾನವೇ 'ಗೀತಾರ್ಥಚಂದ್ರಿಕೆ'. ಪಾರಾಯಣಕ್ಕೇನೋ ಬರಿಯ ಅರ್ಥ ಸಾಕಾಗಬಹುದು, ಆದರೆ ಅದರ ಭಾವವನ್ನು ತಿಳಿಯಲು ಸಾಕಾಗದು. ಓದಓದುತ್ತಾ ಪಾರಾಯಣ ಮನದಲ್ಲಿ ಮಾಡಿ ಪ್ರಯೋಜನ ಕಾರಿಯಾಗುವಂತೆ ಅದರ ಅಂತರಂಗವು ಸ್ವಲ್ಪ ಸ್ವಲ್ಪವಾಗಿ ಬಿಡಿಸಿಕೊಂಡು ಬರುವಂತಹ ವ್ಯಾಖ್ಯಾನವೂ ಅವಶ್ಯ. ಆದರೆ ಈ ವ್ಯಾಖ್ಯಾನವೇ ಮೂಗಿಗಿಂತ ಮೂಗುತಿ ಭಾರವಾದಂತೆ ಉದ್ದವಾದರೆ ತೊಡಕಾಗಿ ಪಾರಾಯಣದಲ್ಲಿ ಮನಸ್ಸು ನಿಲ್ಲದಿರಬಹುದು. ನಿಜವಾದ ರೀತಿಯಲ್ಲಿ ಪಾರಾಯಣ ಯಶಸ್ವಿಯಾಗಬೇಕಾದರೆ, ಅದು ಅರ್ಥಾನುಸಂಧಾನವಾಗಿರಬೇಕು, ಭಾವಭರಿತವಾಗಿರಬೇಕು. ಹಾಗಿರಲು ಕಿರಿಯ ವ್ಯಾಖ್ಯಾನದಿಂದ ಹೆಚ್ಚು ಪ್ರಯೋಜನವಾದೀತು.

ಅಂತಹದೊಂದು ಸುಂದರವಾದ ಕಿರುವ್ಯಾಖ್ಯಾನ ಇಲ್ಲಿದೆ. ಅದರ ಹೆಚ್ಚಿನ ಉಪಯುಕ್ತತೆಯನ್ನು ಈ ಪುಸ್ತಕ ಕಂಡಿರುವ ಮರುಮುದ್ರಣಗಳೇ ಸಾಕ್ಷಿ. ಕೊಂಡು ಓದುವ ಪರಿಪಾಠವಿಲ್ಲದ್ದಲ್ಲಿ, ಮುದ್ರಿಸಿದ ಎಲ್ಲ ಪ್ರತಿಗಳೂ ಕೆಲವೇ ತಿಂಗಳಿರಲಿ, ಕೆಲವು ವರ್ಷಗಳಲ್ಲಿಯೂ ಮುದ್ರಿಸಿದ ಪ್ರತಿಗಳ ಸಂಖ್ಯೆ ನಿಧಾನವಾಗಿ ಕರಗುತ್ತಾ ಬರುತ್ತದೆ - ಹತ್ತು ವರ್ಷಗಳಿಗೊಮ್ಮೆ ಮರು ಮುದ್ರಣವಾಗುತ್ತಿದ್ದ ಈ ಪುಸ್ತಕ ಈಗ ಮೂರೇ ವರ್ಷಕ್ಕೆ ಮತ್ತೆ ಅಚ್ಚಾಗುತ್ತಿದೆ. ಇದಕ್ಕೆ ಕಾರಣರು ಈಚೀಚೆಗೆ ಕೊಂಡು ಓದುವ ಗ್ರಾಹಕರ ಸಂಖ್ಯೆಯ ಹೆಚ್ಚಳವಷ್ಟೇ ಅಲ್ಲ, ಪ್ರಧಾನವಾಗಿ ಸರಕಾರೀ ಗ್ರಂಥಾಲಯಗಳ ಇಲಾಖೆಯವರ ಗುಣಗ್ರಾಹಿ ಹಿರಿಯತನ ಮತ್ತು ಅವರ ಧಾರಾಳ ಪ್ರೋತ್ಸಾಹ. ಇಲಾಖೆಯಲ್ಲಿ ಸಂಬಂಧಪಟ್ಟ ಎಲ್ಲರಿಗೂ ಕಾರ್ಯಾಲಯ ಕೃತಜ್ಞತೆಗಳನ್ನರ್ಪಿಸುತ್ತದೆ.

ಇದರ ಉಪಯುಕ್ತತೆ ಓದುವಾಗಲೇ ಅರಿಯುವಂತಹುದಾದರೂ, ಲೇಖಕ ಶ್ರೀ ಚಿದಂಬರಯ್ಯನವರ ಮುನ್ನುಡಿಯನ್ನು ಅವಲೋಕಿಸಿದಾಗ ಈ ಪುಸ್ತಕದ ವಿಶೇಷಗಳು ಮತ್ತು ಹೆಚ್ಚಳ ಮನಮುಟ್ಟುತ್ತವೆ. ಹೆಚ್ಚು ಗಮನ ಕೊಡಬೇಕಾದ ಭಾಗಗಳು ಅಥವಾ ಗೀತಾವಾಕ್ಯಗಳು, ಗೀತೆಯ ಉಪದೇಶದ ತಿರುಳು ಮತ್ತು ಅದರ ಹಿರಿಮೆಗಳನ್ನು ಅರಿಯಬೇಕಾದರೆ ಮುನ್ನುಡಿಯನ್ನು ಅವಶ್ಯವಾಗಿ ಪರಿಶೀಲಿಸಬೇಕು. ಪುಸ್ತಕದ ಕೊನೆಯಲ್ಲಿರುವ ಶ್ಲೋಕಾನುಕ್ರಮಣಿಕೆಯೂ ಪುಸ್ತಕಕ್ಕೆ ಉತ್ತಮ ಸಹಾಯಕವಾಗಿದೆ.

ಇವುಗಳಿಗೆ ಹಿನ್ನೆಲೆಯಾಗಿ, ಈ ಕೃತಿಯ ಉಗಮಕ್ಕೆ ಸಾಧನವಾದ ಲೇಖಕರ ಪಕ್ಕತೆಯನ್ನು ಅವರ ಕಿರುಪರಿಚಯ ಮತ್ತು ಶ್ರೀ ಶ್ರೀಸಚ್ಚಿದಾನಂದೇಂದ್ರಸರಸ್ವತೀಸ್ವಾಮಿಗಳವರು ನೀಡಿರುವ ವ್ಯಕ್ತಿ ಚಿತ್ರಣಗಳು ಸೂಚಿಸುತ್ತವೆ. ಈ ರೀತಿ ಇಲ್ಲಿಯ ಪ್ರತಿ ಪುಟವೂ ಓದುಗರಿಗೆ ಉಪಯೋಗವಾದೀತೆಂಬ ಆಶಯ ಪ್ರಕಾಶಕರಿಗಿದೆ.

ಸರ್ವಧಾರಿ ಸಂವತ್ಸರ

ಆಶ್ವಯುಜ ಶುದ್ಧ ದಶಮಿ, 9.10.2008

ಪ್ರಕಾಶಕರು



## ಶ್ರೀ ಹೊಸಕೆರೆ ಚಿದಂಬರಯ್ಯನವರು

ಬಹುಮುಖ ಪ್ರತಿಭೆಯ ಶ್ರೀಚಿದಂಬರಯ್ಯನವರು ಹುಟ್ಟಿದ್ದು ತುಮಕೂರು ಜಿಲ್ಲೆಯ ಹೊಸಕೆರೆ ಗ್ರಾಮದಲ್ಲಿ. ಅವರ 68 ವರ್ಷಗಳ (1870-1938) ಸಾರ್ಥಕ ಜೀವನದಲ್ಲಿ ಆತ್ಮೋದ್ಧಾರ ಮಾರ್ಗದ ಯಶಸ್ಸನ್ನೂ ಪ್ರಾಪಂಚಿಕ ಕೀರ್ತಿಯನ್ನೂ ಗಳಿಸಿದ್ದ ಮಹನೀಯರು. ಹುಟ್ಟಿನಿಂದ ಬಂದದ್ದು ಅಧ್ಯಾತ್ಮ ಪಿಪಾಸೆ, ಹಿಡಿದದ್ದು ಉಪಾಧ್ಯಾಯವೃತ್ತಿ, (ಕಡೂರು, ದಾವಣಗೆರೆಗಳಲ್ಲಿ ಬಹುಕಾಲ) ಒಲಿದಿದ್ದು ಕನ್ನಡ, ಇಂಗ್ಲಿಷ್, ಮರಾಠಿಗಳಲ್ಲಿ ಸ್ವಂತ ಪರಿಶ್ರಮದ ಪಾಂಡಿತ್ಯ, ನಡೆಸಿದ್ದು ದೇಶಪ್ರೇಮ (ಉಪಾಧ್ಯಾಯವೃತ್ತಿಗೆ ರಾಜೀನಾಮೆ ಕೊಟ್ಟರೂ, ಧಾರವಾಡದ ರಾಷ್ಟ್ರೀಯ ಶಿಕ್ಷಣ ಸಮಿತಿಯಲ್ಲಿ ಸೇವೆ) ಬೆಳೆಸಿದ್ದು ಆತ್ಮೋನ್ನತಿ.

ಅಧ್ಯಾತ್ಮ ಪ್ರಧಾನವಾದರೂ, ಬೋಧನ ಕ್ಷೇತ್ರ, ಕೀರ್ತನ ಕಲೆ, ಕವಿ - ವಚನಕಾರರ ಪದ್ಯಗಳಿಗೆ ಸ್ವರಸಂಯೋಜನೆಯಿಂದ ಸಂಗೀತಕ್ಕೆ ಅಳವಡಿಕೆ, ಹೀಗೆ ವಿವಿಧ ವಸ್ತು ವಿಷಯಗಳನ್ನು ಧರಿಸಿದ ಗದ್ಯಪದ್ಯ, ನಾಟಕಗಳ ಹಲವು ಪ್ರಕಾರಗಳಲ್ಲಿ ಇವರ ಗ್ರಂಥಗಳು (ನಲ್ವತ್ತಕ್ಕೂ ಮೀರಿ) ರಚನೆಯಾಗಿವೆ. ವೇದ - ವೇದಾಂತ, ಭಾರತೀಯ ಭಿನ್ನಮತಗಳ, ಅನ್ಯ ದೇಶೀಯ ಧರ್ಮಗಳ ಆಳವಾದ ಜ್ಞಾನ ಮತ್ತು ತತ್ತ್ವಾಂತರಂಗ ದರ್ಶನ ಹಾಗೂ ಕನ್ನಡ - ಸಂಸ್ಕೃತ - ಮರಾಠಿ ಸಾಹಿತ್ಯದ ಫಲಭರಿತ ಅಧ್ಯಯನಗಳ ಸಾಹಿತ್ಯೋಪಾಸನೆ, ಸರಳಭಾಷೆ ಸುಲಲಿತ ಶೈಲಿಯ ಬರವಣಿಗೆಯಲ್ಲಿ ಭಾಷಾಂತರಗಳು, ಟೀಕೆಗಳು, ಸ್ವತಂತ್ರಕೃತಿಗಳನ್ನು ಮೂಡಿಸಿತು. 'ಆಯುಧರ್ಮ ಪ್ರದೀಪ' ಇವರ ಶ್ರೇಷ್ಠ ಗ್ರಂಥಗಳಲ್ಲೊಂದು, 'ಗೀತಾರ್ಥಚಂದ್ರಿಕೆ', 'ಕೀರ್ತನ ಕಂಠಾಭರಣ'ಗಳು ಜನಪ್ರಿಯವಾದವು. 'ಭಗವದ್ಗೀತಾಸಾರ ವಿಚಾರ' ಮತ್ತು 'ಮನಸ್ಸಿಗುಪದೇಶ' (ಮೂಲ - ಶ್ರೀಸಮರ್ಥರಾಮದಾಸರ 'ಮನಾಚೆ ಶ್ಲೋಕ') ಭಾವುಕ ಭಕ್ತರಿಗೆ ಆದರಣೀಯ ಗ್ರಂಥಗಳು. ಇವಲ್ಲದೆ, ಪತ್ರಿಕಾಕ್ಷೇತ್ರಕ್ಕೂ ಕಾಲಿರಿಸಿ ಎರಡು ಮಾಸಪತ್ರಿಕೆಗಳನ್ನೂ ನಡೆಸಿದರು. ಇದರಿಂದ ಸದ್ವಿಚಾರಗಳು ಕನ್ನಡದಲ್ಲಿರಬೇಕೆಂಬ ಭಾಷಾಭಿಮಾನ ಮತ್ತು ಪ್ರಬಲ ಇಚ್ಛೆಯನ್ನು ಯಶಸ್ವಿಯಾಗಿ ಕಾರ್ಯರೂಪಕ್ಕೆ ತರುವ ಮೂಲಕ ಅನುಪಮ ಸಾಹಿತ್ಯ - ಅಧ್ಯಾತ್ಮ ಸೇವೆಯನ್ನು ಸಲ್ಲಿಸಿ ಕರ್ನಾಟಕ ಕವಿರತ್ನ (ಪ್ರಶಸ್ತಿ) ದಾದರು.

ಉತ್ತಮ ಜ್ಞಾನ ಭಂಡಾರವಾದ ಇವರ ಪುಸ್ತಕಗಳಲ್ಲಿ ಬಹು ಭಾಗ ಕೈಗೆ ದೊರಕದಂತೆ ಮರೆಯಾಗಿರುವುದು ವಿಷಾದದ ಸಂಗತಿ. ಪುಣ್ಯಕ್ಕೆ, ತಲಕಾಡು ಶ್ರೀ ಬಾಲಕೃಷ್ಣಾನಂದ ಸರಸ್ವತೀಮಠ ದಿಂದ 'ಮನಸ್ಸಿಗುಪದೇಶ' ಮರುಮುದ್ರಣವಾಗಿದೆ.

ಸರ್ಕಾರಿ ಸೇವೆ (ಕಡೂರು)ಯಲ್ಲಿರುವಾಗ ಅವರಿಗೆ ಶ್ರೀ ವೈ. ಸುಬ್ಬರಾಯರ (ಅಧ್ಯಾತ್ಮ ಪ್ರಕಾಶ ಕಾರ್ಯಾಲಯದ ಸಂಸ್ಥಾಪಕರು, ಅನಂತರ ಶ್ರೀ ಶ್ರೀ ಸಚ್ಚಿದಾನಂದೇಂದ್ರ ಸರಸ್ವತೀ ಸ್ವಾಮಿಗಳಾದವರು) ಪರಿಚಯ ಸ್ನೇಹವಾಗಿ ಅನಂತರ ದಾವಣಗೆರೆಯಲ್ಲಿ ಆಪ್ತರಾದರು. ಇಬ್ಬರೂ ಶಾಲಾವ್ಯವಹಾರ ಸಹೋದ್ಯೋಗಿಗಳು, ವೇದಾಂತ ಸಹಪಾಠಿಗಳು, ಒಂದೇ ಕಾಲದಲ್ಲಿ ಜಗದ್ಗುರು ಶ್ರೀ ಶ್ರೀ ಶಿವಾಭಿನವ ನರಸಿಂಹಭಾರತಿಸ್ವಾಮಿಗಳವರಿಂದ ಕಾಲಡಿಯಲ್ಲಿ ಭಾಷ್ಯಶಾಂತಿಪಾಠದ ಅನುಗ್ರಹವಾದವರು, ಅಧ್ಯಯನಸಂಗಿಗಳು, ಸಹಸಾಧಕರು ಮತ್ತು ಏಕದೇಹನ್ಯಾಯದಿಂದಿದ್ದ ನಿಕಟವರ್ತಿಗಳು. ಇವರ ಎಷ್ಟೋ ಲೇಖನಗಳು ಅಧ್ಯಾತ್ಮ ಪ್ರಕಾಶ ಪತ್ರಿಕೆಯಲ್ಲಿ ಪ್ರಕಟವಾಗಿವೆ.

ಚಿದಂಬರಯ್ಯನವರಿಗೆ ದಾವಣಗೆರೆಯಲ್ಲಿರುವಾಗಲೇ ಶ್ರೀಮಹಾಭಾಗವತರ ಪರಿಚಯ ಮತ್ತು ಮಾರ್ಗದರ್ಶನ ಹಾಗೂ ಅವರ ಗುರುಗಳಾದ ಶ್ರೀಗೋಂದಾವಲಿ ಮಹಾರಾಜರ ಸಂಪರ್ಕ ವಾಗಿತ್ತು. ಇವರಿಬ್ಬರು ಮಹಾತ್ಮರ ದರ್ಶನ, ಉಪದೇಶ ಪ್ರಭಾವಗಳ ಲಾಭವೂ, ಸುಬ್ಬರಾಯರಿಗೆ ಇವರ ಮೂಲಕವೇ ಆಯಿತು. ಚಿದಂಬರಯ್ಯನವರು ಶ್ರೀಗೋಂದಾವಲಿ ಮಹಾರಾಜರಲ್ಲಿ 5 ವರ್ಷ ಸೇವಾನಿರತರಾಗಿದ್ದು ತಮ್ಮ ಭಕ್ತಿ ಉಪಾಸನಾ ಮಾರ್ಗವನ್ನು ಬೆಳೆಸಿಕೊಂಡರು. ಸಹಜವಾಗಿಯೇ ಅವರು ತಮ್ಮ ಜೀವನದ ಅಂತ್ಯದಲ್ಲಿ ತಿರುಮಕೂಡಲು ನರಸೀಪುರದ ಕಪಿಲಾತೀರದ ಪ್ರಶಾಂತ ವಾತಾವರಣವನ್ನಾರಿಸಿ ಏಕಾಂತ ತಪಸ್ವಾಧ್ಯಾಯ ನಿರತರಾಗಿದ್ದು, ಏಪ್ರಿಲ್ 19, 1938ರಲ್ಲಿ ಬ್ರಹ್ಮಕೈರಾದರು.

## ದಿವಂಗತ ಹೊಸಕೆರೆ ಚಿದಂಬರಯ್ಯನವರು

ಶ್ರೀ ಶ್ರೀಸಚ್ಚಿದಾನಂದೇಂದ್ರಸರಸ್ವತೀಸ್ವಾಮಿಗಳು

ಚಿದಂಬರಯ್ಯನವರನ್ನು ನಾನು ಮೊದಲು ಕಂಡದ್ದು ಕಡೂರಿನಲ್ಲಿ ಕ್ರಿ.ಶ.1903 ರಲ್ಲಿ ಆ ಊರಿನಲ್ಲಿ ಟೌನ್ ಓವರ್ನಿಯರಾಗಿದ್ದ ನಾನು ಒಂದು ದಿನ ಊರಿನಲ್ಲಿ ಅಡ್ಡಾಡುತ್ತಾ ಆಂಗ್ಲೋವರ್ನಾಕುಲರ್ ಸ್ಕೂಲಿನ ಒಳಕ್ಕೆ ಹೋದೆ. ಕಟ್ಟಡದ ಬಲಭಾಗ ದಲ್ಲಿದ್ದ ಒಂದು ಕೋಣೆಯಲ್ಲಿ ಅವರು ಒಂದು ದೊಡ್ಡ ಪುಸ್ತಕವನ್ನು ಓದುತ್ತಾ ಕುರ್ಚಿಯ ಮೇಲೆ ಕುಳಿತಿದ್ದರು. ವ್ಯಕ್ತಿಯ ಉಡುಗೆ ತೊಡುಗೆಗಳಲ್ಲಾಗಲಿ ಮಾತುಕತೆ ಗಳಲ್ಲಾಗಲಿ ಅಷ್ಟೇನೂ ವಿಷೇಷಗಳು ಕಾಣಿಸಲಿಲ್ಲ. ಆದರೂ ಕಾಲ ಕರ್ಮ ಸಂಯೋಗ ದಿಂದ ದೊರೆತ ಆ ಪರಿಚಯವು ನಮ್ಮಿಬ್ಬರನ್ನು ತೀರ ಹತ್ತಿರದ ಗೆಳೆಯರನ್ನಾಗಿ ಮಾಡಿಬಿಟ್ಟಿತು. ನಾವು ಆಗಾಗ್ಗೆ ಮತ್ತೆ ಮತ್ತೆ ಸೇರುವುದಕ್ಕೆ ಮೊದಲಾಯಿತು. ಚಿದಂಬರಯ್ಯನವರು ಬಾಲ್ಯದಲ್ಲಿ ಅಷ್ಟೇನೂ ಸ್ಕೂಲಿನ ವಿದ್ಯಾಭ್ಯಾಸವನ್ನು ಪಡೆದವರಲ್ಲವಾದರೂ ತಮ್ಮ ಸ್ವಂತ ವ್ಯಾಸಂಗದಿಂದಲೂ, ಉತ್ತಮ ಸಹವಾಸದಿಂದಲೂ ಕನ್ನಡ, ಸಂಸ್ಕೃತ, ಇಂಗ್ಲಿಷು - ಈ ಮೂರು ಭಾಷೆಗಳಲ್ಲಿಯೂ ತಕ್ಕ ಮಟ್ಟಿನ ಪರಿಚಯವನ್ನು ಸಂಪಾದನೆ ಮಾಡಿಕೊಂಡಿದ್ದರು. ಕನ್ನಡದಲ್ಲಿ ಆಗಾಗಲೆ ಒಂದೆರಡು ಗ್ರಂಥಗಳನ್ನು ಬರೆದಿದ್ದರಲ್ಲದೆ ಕಾವ್ಯರಸವನ್ನು ತಾವೂ ಈಂಟಬಲ್ಲವರಾಗಿದ್ದರು, ಜೊತೆಯವರಿಗೂ ಅದರ ಸವಿಯನ್ನು ನೋಡಿಸಬಲ್ಲ ಚತುರರಾಗಿದ್ದರು. ಓವರ್ನಿಯರ್ ಕೆಲಸವು ನನಗೆ ಮನೆಯವರ ಬಲವಂತದಿಂದ ಗಂಟು ಬಿದ್ದಿದ್ದೇ ಹೊರತು ನನಗೆ ಮೆಚ್ಚಿನದಾಗಿರದೆ, ವಿದ್ಯಾಭ್ಯಾಸದ ಇಲಾಖೆಯ ಕಡೆಗೆ ನನ್ನ ಮನಸ್ಸು ಒಲಿಯುತ್ತಿದ್ದರಿಂದಲೂ, ಕನ್ನಡದಲ್ಲಿಯೂ ಸಂಸ್ಕೃತದಲ್ಲಿಯೂ ನನಗೂ ಸ್ವಲ್ಪ ಅಭಿರುಚಿ ಇದ್ದಿದ್ದರಿಂದಲೂ ಚಿದಂಬರಯ್ಯನವರು ಸಹಜವಾಗಿ ನನಗೆ ಸ್ವಲ್ಪ ಸಲುಗೆಯನ್ನು ಕೊಟ್ಟರು. ನಾವಿಬ್ಬರೂ ಒಕ್ಕಡೆಯಲ್ಲಿಯೇ ವಾಸಮಾಡುತ್ತಾ ಲಘುಕೌಮುದಿ, ಶಬ್ದಾನುಶಾಸನ, ಸಾಹಿತ್ಯ ದರ್ಪಣ, ಕುವಲಯಾನಂದ, ಚಿಕ್ಕದೇವರಾಜವಿಜಯ, ಚಿಕ್ಕದೇವರಾಯವಂಶಾವಳಿ, ಶಬರಶಂಕರವಿಲಾಸ ಮುಂತಾದ ಗ್ರಂಥಗಳನ್ನು ಜೊತೆಯಲ್ಲಿಯೇ ಅಭ್ಯಾಸ ಮಾಡುತ್ತಿದ್ದೆವು. ಚಿದಂಬರಯ್ಯನವರು ಸ್ಕೂಲು ಕೆಲಸದಲ್ಲಿ ಅತ್ಯಂತ ಆದರವುಳ್ಳವರಾಗಿದ್ದದ್ದು ತಮ್ಮ ಕೆಲಸವನ್ನು ಮತ್ತೊಬ್ಬರಿಗೆ ಹೇಳದೆ ತಾವೇ ಮಾಡಿಕೊಳ್ಳುತ್ತಾ ಇದ್ದದ್ದು ಬಿಡುವಿನ ಕಾಲದಲ್ಲಿ ಪರೀಕ್ಷೆಗೆ ಓದುವ ವಿದ್ಯಾರ್ಥಿಗಳಿಗಿಂತಲೂ ಹೆಚ್ಚಿನ ಅಕ್ಕರೆಯಿಂದ ಗ್ರಂಥಗಳನ್ನು ಚಿಂತನೆಮಾಡುತ್ತಿದ್ದದ್ದು - ಇವೆಲ್ಲವೂ ನನಗೆ ಅವರಲ್ಲಿ ಹೆಚ್ಚಿನ ಗೌರವವುಂಟಾಗುವಂತೆ ಮಾಡಿದವು.

ಚಿದಂಬರಯ್ಯನವರ ಶಿಫಾರಸಿನಿಂದ ನನಗೆ ವಿದ್ಯಾಭ್ಯಾಸದ ಇಲಾಖೆಯಲ್ಲಿ ಕೆಲಸವಾಯಿತು ; ನಾನು ಮೊಳಕಾಲ್ಮೂರು ಹೊಸದುರ್ಗಗಳನ್ನು ದಾಟಿ ಹೊಳಲು ಕೆರೆಯ ಸ್ಕೂಲಿನ ಹೆಡ್‌ಮಾಸ್ಟರಾಗಿ ಬರುವ ಹೊತ್ತಿಗೆ ನಮ್ಮಿಬ್ಬರ ಸ್ನೇಹವು ಬಲವಾಗಿತ್ತು. ಚಿದಂಬರಯ್ಯನವರು ಕಡೂರಿನಲ್ಲಿ ಸ್ಥಾಪಿಸಿದ ಉಪಾಧ್ಯಾಯ ಸಂಘಕ್ಕೆ ನನ್ನನ್ನು 'ಜಾಯಿಂಟ್ ಸೆಕ್ರೆಟರಿ'ಯಾಗಿ ಸೇರಿಸಿಕೊಂಡಿದ್ದರು. ಸಂಘದಲ್ಲಿ ಅವರು ಓದಿದ

‘ಮನಶ್ಚಕ್ಷಣ’, ‘ಬೋಧನಕ್ರಮ’, ‘ಬೋಧನೆಯ ಸ್ವಭಾವ’ ಮುಂತಾದ ಉಪನ್ಯಾಸಗಳು ಅಚ್ಚಾಗಿ ಅನೇಕ ಟ್ರೇನಿಂಗು ಸ್ಕೂಲುಗಳ ಮೆಚ್ಚುಗೆಯನ್ನು ಪಡೆದವು ; ಕಡೂರಿನಲ್ಲಿ ಒಂದು ವಿದ್ಯಾಭ್ಯಾಸದ ಪ್ರದರ್ಶನ ಮಹೋತ್ಸವವು ಆಯಿತು. (ಚಿದಂಬರಯ್ಯ ನವರಿಗೆ ಯಾವ ಟ್ರೇನಿಂಗೂ ಆಗಿರಲಿಲ್ಲ!) ಆ ಸುಮಾರಿನಲ್ಲಿ ಅವರು ‘ಕಾಲಾಂತಕ’, ‘ತಾರಾನಾಥ’, ‘ಸ್ತ್ರೀಧರ್ಮ ಸಂಗ್ರಹ’, ‘ಮಾಧವ ರಾವ್ ಸಿಂಧ’, ‘ಗುಣನಿರೂಪಣೆ’, ‘ಕೃಷ್ಣಮಹೇಶ್ವರಿ’ (ನಾಟಕ) ಮುಂತಾದ ಗ್ರಂಥಗಳನ್ನು ಬರೆದರು.

ಆದರೆ ಇಷ್ಟು ಹೊತ್ತಿಗೆ ಚಿದಂಬರಯ್ಯನವರಿಗೆ ನನ್ನ ಗಾಳಿ ಸ್ವಲ್ಪ ಬೀಸಿತ್ತು. ಕಡೂರಿನಲ್ಲಿದ್ದಾಗ ನಾನು ‘ಪಂಚೀಕರಣ’ ‘ವೇದಾಂತ ಸಾರ’ - ಮುಂತಾದ ವೇದಾಂತ ಪ್ರಕರಣಗಳನ್ನು ಓದುತ್ತಿರುವುದನ್ನು ಕಂಡು ಹಾಸ್ಯ ಮಾಡುತ್ತಿದ್ದ ಅವರು ಬಿಡುವು ದೊರೆತಾಗಲೆಲ್ಲ ಹೊಳಲುಕೆರೆಗೆ ಬಂದು ನನ್ನೊಡನೆ ‘ಪಂಚದಶಿ’ಯನ್ನು ಓದುವದಕ್ಕೆ ಮೊದಲು ಮಾಡಿದ್ದರು. ಕ್ರಿ.ಶ. 1906ರಲ್ಲಿ ಅವರಿಗೆ ಪತ್ನಿ ವಿಯೋಗವಾದ ಮೇಲೆ ಅವರು ಪಂಚದಶಿಯನ್ನು ಮುಗಿಸಿ ಶಂಕರಾನಂದಗೀತಾತತ್ಪರ್ಯಬೋಧಿನಿಯನ್ನು ಓದಿ ವೇದಾಂತದ ಹುಚ್ಚು ಹಿಡಿಸಿಕೊಂಡುಬಿಟ್ಟಿದ್ದರು. ಸಂನ್ಯಾಸವನ್ನು ತೆಗೆದುಕೊಂಡು ವೇದಾಂತಶ್ರವಣವನ್ನು ಮಾಡಬೇಕೆಂದು ಆಗಿಂದಾಗ್ಯೆ ಅವರು ಹೇಳುತ್ತಿದ್ದದ್ದು ಚೆನ್ನಾಗಿ ನನ್ನ ನೆನಪಿನಲ್ಲಿದೆ.

ಅಲ್ಲಿಂದ ಮುಂದಕ್ಕೆ ಜೊತೆಯಲ್ಲಿರಬೇಕೆಂಬ ಕುತೂಹಲವು ಇಬ್ಬರಲ್ಲಿಯೂ ಬಲವಾಗಿ ಬೇರೂರಿತು. ನಾವಿಬ್ಬರೂ ದಾವಣಗೆರೆಯಲ್ಲಿ ಮತ್ತೆ ಸೇರಿದವು. ಅವರು ಅಲ್ಲಿಯ ಮಿಡಲ್‌ಸ್ಕೂಲಿನ ಮುಖ್ಯೋಪಾಧ್ಯಾಯರಾಗಿದ್ದರು ; ನಾನು ಸಹಾಯೋಪಾಧ್ಯಾಯನಾಗಿದ್ದೆ. ಸ್ಕೂಲಿನ ಕೆಲಸದಲ್ಲಿದ್ದು ನಮ್ಮ ಉತ್ಸಾಹವೇನು ಕುಗ್ಗಲಿಲ್ಲವಾದರೂ ವೇದಾಂತವು ಹೆಚ್ಚು ಹೆಚ್ಚಾಗಿ ನಮ್ಮ ಮನಸ್ಸನ್ನು ಸೆಳೆಯಿತು. ಇಬ್ಬರೂ ಕಾಲಟಿಯಲ್ಲಿ ಕುಂಭಾಭಿಷೇಕ ಸಮಯಕ್ಕೆ ಶ್ರೀ. ಶ್ರೀ. ಸಚ್ಚಿದಾನಂದ ಶಿವಾಭಿನವನೃಸಿಂಹಭಾರತೀ ಸ್ವಾಮಿಗಳಲ್ಲಿ ಭಾಷ್ಯಶಾಂತಿಯನ್ನು ಮಾಡಿಸಿಕೊಂಡು ಧಾರವಾಡದಲ್ಲಿದ್ದು (ಅನಂತರ ಶ್ರೀವಾಲುಕೇಶ್ವರಸ್ವಾಮಿಗಳಾಗಿ ಮೈಸೂರಿನಲ್ಲಿ ಬ್ರಹ್ಮೀ ಭೂತರಾದ) ಹಾನಗಲ್ಲ ವಿರೂಪಾಕ್ಷಶಾಸ್ತ್ರಗಳವರಲ್ಲಿ ಸೂತ್ರಭಾಷ್ಯವನ್ನು ಅಭ್ಯಾಸ ಮಾಡತೊಡಗಿದವು. ಆದರೆ ಚಿದಂಬರಯ್ಯನವರ ಮನಸ್ಸು ಬರಿಯ ಪುಸ್ತಕಪಾಠಿಯಾಗಿರಲು ಒಪ್ಪಲಿಲ್ಲ. ಸುಮಾರು 1910ರಲ್ಲಿ ನಮ್ಮಿಬ್ಬರಿಗೆ ದೊರೆತಿದ್ದ ಶ್ರೀ ಮಹಾ ಭಾಗವತರೆಂಬ ಸಾಧುಗಳ ದರ್ಶನದ ಫಲವಾಗಿ ಅವರು ಉತ್ಕಟ ವೈರಾಗ್ಯದಿಂದ ಗೋಂದಾವಳಿಯ ಶ್ರೀ ಬ್ರಹ್ಮಚೈತನ್ಯಮಹಾರಾಜರೆಂಬ ಸದ್ಗುರುಗಳ ಸೇವೆಗೆಂದು ರಜವನ್ನು ಪಡೆದುಕೊಂಡು ಹೋಗಿಬಿಟ್ಟಿದ್ದರು ; ಅವರ ಸೇವೆಯಲ್ಲಿ ಹಲವು ತಿಂಗಳುಗಳಿದ್ದು ಕೊನೆಗೆ ಕುರ್ತಕೋಟಿಯಲ್ಲಿ ಬ್ರಹ್ಮಚಿಂತನೆಯಲ್ಲಿಯೇ ಕಾಲಹರಣವನ್ನು ಮಾಡುತ್ತಾ ಇದ್ದುಬಿಟ್ಟರು. ಪುಸ್ತಕದ ವ್ಯಾಸಂಗವನ್ನು ನನ್ನ ಪಾಲಿಗೆ ಬಿಟ್ಟುಹೋಗಿದ್ದರು !

ಕುರ್ತಕೋಟಿಯಲ್ಲಿದ್ದಾಗ ಅವರ ಚಿತ್ತವು ಧ್ಯಾನಯೋಗ - ಭಕ್ತಿಯೋಗಗಳಲ್ಲಿ ನೆಲೆಗೊಂಡಿತು. ಅವರು ಬೆಳಗ್ಗೆ ಸಾಯಂಕಾಲ - ಎರಡು ಹೊತ್ತು ದೀರ್ಘಕಾಲ

ಪ್ರಾಣಾಯಾಮ, ಸಗುಣಾರಾಧನ, ಲಯಚಿಂತನ - ಮುಂತಾದ ಸಾಧನಗಳನ್ನು ಮಾಡುತ್ತಿದ್ದರು ; ಉಳಿದ ಕಾಲದಲ್ಲಿ ಭಕ್ತಿ ಪ್ರಧಾನವಾದ ಗ್ರಂಥಗಳನ್ನು ಓದುವುದು, ಬರೆಯುವುದು, 'ಪರಮಾರ್ಥ'ವೆಂಬ ಮಾಸಪತ್ರಿಕೆಯ ಸಂಪಾದಕತ್ವದ ಕೆಲಸವನ್ನು ನಿರ್ವಹಿಸುವುದು - ಹೀಗೆ ಕಾಲಕ್ಷೇಪ ಮಾಡುತ್ತಿದ್ದರು. ಅವರು ವಿದ್ಯಾಭ್ಯಾಸದ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದಾಗ ಇಟ್ಟುಕೊಂಡಿದ್ದ ಉತ್ಸಾಹವನ್ನೆಲ್ಲ ಈಗ ಪರಮಾರ್ಥವಿದ್ಯಾಭ್ಯಾಸದ ಇಲಾಖೆಯ ಸೇವೆಗೆ ಧಾರೆಯೆರೆದಿದ್ದರೆನ್ನಬಹುದು. 'ಮೈತ್ರೇಯಿ', 'ಪರಮಾತ್ಮಸ್ತುತಿ', 'ವಾಲ್ಮೀಕಿಯ ಜಯ', 'ಭಗವದ್ಗೀತಾಸಾರ ವಿಚಾರ', 'ಗುರುಸ್ತುತಿ ಸುಮಾಂಜಲಿ', 'ಸುಧರ್ಮಪ್ರಭಾವ', 'ಗೀತಾರ್ಥ ವಿವರಣೆ' - ಮುಂತಾದ ಗ್ರಂಥಗಳನ್ನು ಅವರು ಹೊರಕ್ಕೆ ತಂದದ್ದು ಈ ಕಾಲದಲ್ಲಿಯೇ.

ಚಿದಂಬರಯ್ಯನವರು ಈಗ ವಾನಪ್ರಸ್ಥಾಶ್ರಮಿಗಳಂತೆ ದೇಹಾಭಿಮಾನವನ್ನು ತೀರತೊರೆದುಬಿಟ್ಟಿದ್ದರು. ಅವರು ತಮ್ಮ ತನುಮನೋಧನಗಳನ್ನು ಕುರ್ತಕೋಟಿಯಲ್ಲಿ ಶ್ರೀಮಹಾಭಾಗವತರ ಸೇವೆಗೂ ಅಲ್ಲಿ ಭಕ್ತಮಂಡಲಿಯವರಿಗಿದ್ದ ಸತ್ರದ ಸೇವೆಗೂ ಒಪ್ಪಿಸಿಬಿಟ್ಟಿದ್ದರೆಂದರೆ ಅತ್ಯುಕ್ತಿಯಾಗದು. ಆಗಿನ ಅವರ ಮನಃಸ್ಥಿತಿಯನ್ನು ಮನದಟ್ಟು ಮಾಡಿಕೊಳ್ಳುವದಕ್ಕೆ ಒಂದು ಸಂದರ್ಭವನ್ನು ನೆನಪಿಗೆ ತಂದುಕೊಳ್ಳುವುದು ಸಹಾಯಕವಾಗುತ್ತದೆ. ನಾನು ಒಮ್ಮೆ ಕುರ್ತಕೋಟಿಗೆ ಹೋಗಿ ಊಟವಾದ ಬಳಿಕ ಅವರ ಬಳಿಯಲ್ಲಿ ಕುಳಿತು ಮೇಜಿನಮೇಲಿದ್ದ ಒಂದು ಸರಕಾರಿಯ ಲಕ್ಕೋಟಿಯನ್ನು ಕಂಡು ಇದೇನೆಂದು ಕೇಳಿದನು ; ಅವರು 'ಅದು ರಜ ವಿಷಯದ ಕಾಗದವಿರಬೇಕು' ಎಂದು ಉದಾಸೀನವಾಗಿ ಉತ್ತರಕೊಟ್ಟರು. ನಾನು ಅದನ್ನು ಒಡೆದು ನೋಡಲು 'ರಜಕೊಡುವದಾಗುವದಿಲ್ಲವೆಂದು ಇಂಡಾರ್ನು ಕೊಟ್ಟರೂ ನೀವು ಮತ್ತೆ ಮತ್ತೆ ರಜಕ್ಕೆ ಬರೆದುಕೊಳ್ಳುತ್ತೀರಾದ್ದರಿಂದ ನಿಮ್ಮನ್ನು ಕೆಲಸದಿಂದ ತೆಗೆದುಹಾಕಿದೆ' ಎಂದು ಬರೆದಿತ್ತು ಅದನ್ನು ನಾನು ಓದುತ್ತಲೂ ಚಿದಂಬರಯ್ಯನವರು "ಸರಿ ಹಾಗಾದರೆ ; ಮತ್ತೆ ರಜಕ್ಕೆ ಬರೆದುಕೊಳ್ಳುವದೇ ತಪ್ಪಿತು" ಅಂದುಬಿಟ್ಟರು! ನಾನು ಆ ಸಂದರ್ಭಕ್ಕೆ ತಕ್ಕಂತೆ ಒಂದು ಅರ್ಜಿ ಬರೆದು ಬಲಾತ್ಕಾರದಿಂದ ಅವರ ರುಜುಹಾಕಿಸಿ ಸರಕಾರಕ್ಕೆ ಕಳುಹಿಸಿಕೊಟ್ಟೆ ; ಸರಕಾರದವರೂ ದಯವಿಟ್ಟು ಹಿಂದಿನ ಹುಕುಂ ವಜ ಮಾಡಿ ಅವರಿಗೆ ವಿಶ್ರಾಂತಿವೇತನವನ್ನು ಕೂಡಿಸಿಕೊಟ್ಟರು.

ಚಿದಂಬರಯ್ಯನವರು ಮಹಾಭಾಗವತರು ಸಂನ್ಯಾಸಾಶ್ರಮವನ್ನು ಸ್ವೀಕರಿಸಿದ ಮೇಲೂ ಅವರೊಡನೆ ಸಂಚಾರಮಾಡಿ ಬಹುಕಾಲ ಸಂಚಾರದಿಂದಾದ ದೇಹಶ್ರಮವನ್ನೂ ಮನಃಶ್ರಮವನ್ನೂ ನಿವಾರಿಸಿಕೊಳ್ಳುವದಕ್ಕೆ ಸುಮಾರು ಕಿ.ಶ. 1919ನೆಯ ಮೊದಲು ಭಾಗದಲ್ಲಿ ಬೆಂಗಳೂರಿಗೆ ಬಂದರು. ಕೆಲಕಾಲ ನಾವಿಬ್ಬರೂ ವೇದಾಂತ ವಿಚಾರದಿಂದ ಕಾಲವನ್ನು ಕಳೆದವು. ಆ ಸುಮಾರಿಗೆ ಶ್ರೀಯುತ ಕೊಪ್ಪಳದ ಜಯರಾಮಾಚಾರ್ಯರು ಹರಿಕೀರ್ತಿನಸಮ್ಮೇಳನವೊಂದನ್ನು ಏರ್ಪಡಿಸಿ ಚಿದಂಬರಯ್ಯನವರ ಸಂಪಾದಕತ್ವದಲ್ಲಿ "ಭಕ್ತಬಂಧು" ಎಂಬ ಮಾಸಪತ್ರಿಕೆಯನ್ನು ಹೊರಡಿಸಿದರು. (ಪರಮಾರ್ಥಪತ್ರಿಕೆಯು

ಮೂರು ವರ್ಷಗಳು ನಡೆದ ಮೇಲೆ ಬೆಂಗಳೂರಿನಲ್ಲಿದ್ದ ವೇ|| ಸಾಲಗ್ರಾಮದ ನಾರಾಯಣಶಾಸ್ತ್ರಿಗಳವರ ಸಂಪಾದಕತ್ವವನ್ನು ಪಡೆದಿತ್ತು.) ಆಗಿನಿಂದ ಚಿದಂಬರಯ್ಯನವರು ಪುರಾಣದ ಆಖ್ಯಾನಗಳನ್ನು ಕೀರ್ತನಪರವಾಗಿ ಬರೆಯುತ್ತಾ ಬಂದು ಕೊನೆಗೆ ಅವನ್ನು 'ಕೀರ್ತನಕಂಠಾಭರಣ' ವೆಂಬ ಹೆಸರಿನಿಂದ ಒಟ್ಟುಗೂಡಿಸಿ ಪ್ರಕಟಿಸಿದರು.

ಈ ನಡುವೆ ಧಾರವಾಡದ "ನ್ಯಾಷನಲ್ ಕಾಲೇಜ್" ಎಂಬ ದೇಶೀಯ ವಿದ್ಯಾಶಾಲೆಯವರ ಕರೆ ಬಂದದ್ದರಿಂದ ಅಲ್ಲಿಗೆ ಹೋಗಿ ಎರಡು ಮೂರು ವರ್ಷಗಳು ಅಲ್ಲಿದ್ದು ತಮ್ಮ ನೆರವನ್ನು ಅವರಿಗೆ ಕೊಟ್ಟದ್ದಲ್ಲದೆ ಸುತ್ತವರಿಯಲ್ಲಿದ್ದಾಗ 'ಭರತಖಂಡದ ಜೀವಜ್ಯೋತಿಗಳು', 'ಆತ್ಮಶಕ್ತಿಯ ತೇಜಸ್ಸು', 'ಆರ್ಯಧರ್ಮಪ್ರದೀಪ', 'ವಿದ್ಯಾರಣ್ಯ ಕಾವ್ಯ' ಮುಂತಾದ ಗ್ರಂಥಗಳನ್ನು ರಚಿಸಿದರು.

ಚಿದಂಬರಯ್ಯನವರು ಸ್ವಟಿಕದಂತೆ ಸ್ವಚ್ಛರಾಗಿರುತ್ತ ಆಯಾ ಉಪಾಧಿಗಳಿಗೆ ತಕ್ಕಂತೆ ಜನರಿಗೆ ಒಪ್ಪಾಗುವ ರೀತಿಯಲ್ಲಿರುತ್ತಿದ್ದರು. ಅವರು ಯಾವ ಯಾವ ಸಂದರ್ಭ ಗಳಲ್ಲಿ ಯಾವ ಯಾವ ಕಡೆಗೆ ತಮ್ಮ ಚಿತ್ತವನ್ನು ಓಲಬಿಟ್ಟರೆಂಬುದು ಒಂದೇ ಸಮವಾಗಿ ಹರಿಯುತ್ತಿದ್ದ ಅವರ ಲೇಖನಿಯಿಂದ ಬೆಳಕುಕಂಡಿರುವ ಗ್ರಂಥಗಳಿಂದಲೇ ತಿಳಿಯುವಂತಿದೆ. ಆದರೂ ಕಡಲಿನ ಮೇಲುಗಡೆಯಲ್ಲಿ ಅಲೆಗಳ ಹೊಡೆತವಿದ್ದರೂ ತೀರ ಆಳವಾಗಿ ಹೋಗಿ ನೋಡಿದರೆ ಶಾಂತಿಯೆ ಇರುವಂತೆಯೂ ವಾಯುಮಂಡಲ ಮೇಘಮಂಡಲಗಳ ಮುಸುಕಿನಲ್ಲಿ ಬಗೆಬಗೆಯ ಮಾರ್ಪಾಟುಗಳನ್ನು ಪಡೆಯುವಂತೆ ತೋರುವ ಅಂಬರವು ನಿಜವಾಗಿ ನಿಷ್ಕಲಂಕವಾಗಿಯೇ ಇರುವಂತೆಯೂ ಇವರು ಅಂತರಂಗದಲ್ಲಿ ಪರಮಾರ್ಥವಾಸನೆಯನ್ನು ಒಂದೇ ಸಮನೆ ಬೆಳೆಸಿಕೊಂಡು ಹೆಸರಿಗೆ ತಕ್ಕಂತೆ ಚಿದಂಬರರೇ ಆಗಿರುತ್ತಿದ್ದರು. ಅವರು ಧಾರವಾಡದಿಂದ ಬೆಂಗಳೂರಿಗೆ ಬಂದ ಮೇಲಂತು ಯಾವಾಗಲೂ ಸತ್ಕರ್ಮ, ಸದ್ವಿಚಾರ, ಸದ್ಗ್ರಂಥರಚನೆ - ಇವುಗಳಲ್ಲಿಯೇ ಹೆಚ್ಚಾಗಿ ಮನಸ್ಸನ್ನು ಮುಳುಗಿಸಿದ್ದರು. ಅವರು ಇತ್ತೀಚೆಗೆ ಬರೆದಿರುವ 'ಅನುಭವಾಮೃತ', 'ಮಾಂಡೂಕ್ಯಸಂವಾದ', 'ಗೀತಾರ್ಥಚಂದ್ರಿಕೆ', 'ಪಂಚದಶೀತತ್ವಾರ್ಥ', 'ವೇದಾಂತ ಜೀವಾಳ', 'ವೇದಾಂತ ರೂಪರೇಖೆ', 'ಬ್ರಹ್ಮಸೂತ್ರದ ಬೆಳಕು', - ಮುಂತಾದ ಗ್ರಂಥಗಳೇ ಅವರ ಮನಸ್ಸಿನ ಒಲುಮೆಯನ್ನು ಸರಿಯಾಗಿ ಅಳೆಯಬಲ್ಲ ಗ್ರಂಥಗಳು ; ಮಿಕ್ಕವು ಆಯಾ ಕಾಲದ ಆಯಾ ಸುತ್ತವಳೆಯದ ಪ್ರೇರಣೆಯ ಫಲಗಳು.

ಚಿದಂಬರಯ್ಯನವರು ಹೆಚ್ಚು ಮಾತಿನವರಲ್ಲ ಹೊರಗಿನ ಆಡಂಬರವನ್ನು ಕಂಡವರಲ್ಲ, ಬಡತನದ ಒತ್ತಡದಿಂದ ಚಿಕ್ಕಂದಿನಿಂದಲೂ ಕುಟುಂಬ ಪೋಷಣೆಗೆ ಹಣವನ್ನು ಗಳಿಸಲೇಬೇಕಾಗಿಬಂದರೂ ತಾವು ವಿದ್ಯಾಶಾಲೆಯಲ್ಲಿ ದೊರಕಿಸಲಾರದ ಹೋಗಿದ್ದ ವಿದ್ಯೆಯನ್ನು ಅವರು ತಮ್ಮ ಜೀವಿತದಲ್ಲೆಲ್ಲ ಸ್ವತಂತ್ರ ಪ್ರಯತ್ನದಿಂದ ಸಂಪಾದಿಸಿ ಅದನ್ನು ನಾಡಿನ ಸೇವೆಗೆ ಗ್ರಂಥರೂಪವಾಗಿ ಸೂರೆಗೊಡುತ್ತಲೇ ಇದ್ದರು. ಅವರು ಮೊದಲಿನಿಂದಲೂ ಪ್ರೌಢ ಶೈಲಿಯಲ್ಲಿ ಬರೆಯುತ್ತಿದ್ದರಂತೆ ; ಆದರೆ ನಮಗೆ ದೊರಕುವ ಕವಿತೆಗಳು ಅತ್ಯಂತ ಲಲಿತವಾಗಿರುತ್ತವೆ. ಸಂಪ್ರದಾಯ ಕ್ರಮವನ್ನನುಸರಿಸಿ ದ್ರಾಕ್ಷಾಪಾಕವಾಗಿ

ಹೃದಯವನ್ನರಳಿಸುವಂತೆ ಬರೆದ ಅವರ ಕವಿತೆಗೆ ಮೆಚ್ಚಿ ಒಂದಾ ನೊಂದು ಸಭೆಯವರು ಅವರಿಗೆ “ಕರ್ನಾಟಕ ಕವಿರತ್ನ” ಎಂಬ ಬಿರುದನ್ನು ಕೊಟ್ಟಿದ್ದರು. ‘ವಿದ್ಯಾರಣ್ಯ’, ‘ಚೂಡಾಲ’, ‘ಕೃಷ್ಣಮಹೇಶ್ವರಿ’ ಮುಂತಾದವು ಚಂಪು ನಾಟಕಾದಿಗಳ ರಚನೆಯಲ್ಲಿ ಅವರಿಗಿದ್ದ ಕೌಶಲದ ಮಟ್ಟವನ್ನು ವ್ಯಕ್ತಗೊಳಿಸುತ್ತವೆ. ಕನ್ನಡಗದ್ಯವನ್ನು ಬರೆಯುವಾಗ ಅವರು ಬಳಕೆಗೆ ತಂದಿರುವ ನುಡಿಗಳ ಬೆಡಗು ಎಷ್ಟು ಜನ ತರುಣರನ್ನು ಮುಗ್ಧಗೊಳಿಸಿ ಅವರ ಶೈಲಿಯನ್ನು ಅನುಕರಿಸುವಂತೆ ಹುರಿಗೊಳಿಸಿದೆ! ಕನ್ನಡ ನಾಡಿನಲ್ಲಿಯೂ ಕನ್ನಡ ನುಡಿಯಲ್ಲಿಯೂ ಅವರಿಗಿದ್ದ ಅಭಿಮಾನವು ಮಿಕ್ಕ ಯಾವ ಕನ್ನಡಿಗರಿಗಿಂತಲೂ ಕಡಿಮೆಯಾಗಿಲ್ಲವೆಂದು ಧಾರಾಳವಾಗಿ ಹೇಳ ಬಹುದು. ಆದರೆ ಇವೆಲ್ಲಕ್ಕಿಂತಲೂ ಪರಮಾರ್ಥಕವಿಚಾರದಲ್ಲಿ ಅವರು ಮುಟ್ಟಿದ್ದ ಆಳವು ಆಧ್ಯಾತ್ಮಸಾಧನೆಯಲ್ಲಿ ಅವರು ತೋರಿಸುತ್ತಿದ್ದ ಶ್ರದ್ಧಾತ್ಪರತೆಗಳು ತಮಗೆ ತಿಳಿದುಬಂದ ವಿಷಯಗಳನ್ನು ತಿಳಿಗನ್ನಡದಲ್ಲಿ ಸೂರೆಗೊಟ್ಟು ಅವರ ಪ್ರತಿಭೆಯೂ ಔದಾರ್ಯವೂ ನನ್ನನ್ನು ಬೆರಗುಗೊಳಿಸುತ್ತವೆ.

ಅಂತರಂಗದಲ್ಲಿ ನಾವಿಬ್ಬರೂ ಕಲೆತು ಮಾತನಾಡುತ್ತಿದ್ದಾಗ ಅವರು ಸಂಭಾಷಣೆಯಲ್ಲಿ ತೋರಿಸುತ್ತಿದ್ದ ರಸಹಾಸ್ಯ, ತಮ್ಮ ಪರಿಚಯದವರಲ್ಲಿ ಒಬ್ಬನಾದ ನನ್ನಲ್ಲಿ ಅವರಿಟ್ಟಪ್ರೇಮ - ಮುಂತಾದ ವೈಯಕ್ತಿಕ ಜೀವನದ ಭಾಗವನ್ನು ಕುರಿತು ಪ್ರಸ್ತಾಪಿಸಲು ಎಡೆಯಿಲ್ಲ. ಆದರೆ ಇತ್ತೀಚೆಗೆ ವೇದಾಂತವಿಚಾರದಲ್ಲಿ ನನಗೂ ಅವರಿಗೂ ಉಂಟಾದ ಕೆಲವು ಅಭಿಪ್ರಾಯಗಳು ಸರಿಯೆಂದು ತಮಗೆ ಕಾಣಿಸಿದಮೇಲೆ ಮತ್ತೆ ನನ್ನಲ್ಲಿ ಮೊದಲಿಗಿಂತಲೂ ಹೆಚ್ಚಿನ ಬಳಕೆಯಿಂದ ಬೆರೆತಿರಬೇಕೆಂದು ಹವಣಿಸಿದ್ದು ನನ್ನ ದುರ್ದೈವದಿಂದ ಅಷ್ಟಕ್ಕೇಡೆಯಿಲ್ಲದೆ ಕರಾಳಕಾಲನ ವಶದಿಂದ ಅವರು ಕಳೆದ ಚೈತ್ರ ಬಹುಳ ತದಿಗೆ ದಿನ ಇಹಲೋಕವನ್ನು ಬಿಟ್ಟು ತೆರಳಿದ್ದು - ಇವುಗಳಿಂದ ನನ್ನ ಮನದಲ್ಲಿ ಉಂಟಾಗಿರುವ ಮೆಚ್ಚುಗೆಯೂ, ಮೈತ್ರಿಯ ಹೊರಹೊಮ್ಮುಗೆಯೂ ವಿರಹತೋಕವೂ ಒಳತೋಟಿಯಾಡುತ್ತಿರುವವು. ಪರಮಾತ್ಮನಲ್ಲಿ ನಾವಿಬ್ಬರೂ ಯಾವಾಗಲೂ ಒಂದಾಗಿಯೇ ಇರುವೆವೆಂಬ ಶಾಸ್ತ್ರೀಯ ದೃಷ್ಟಿಯ ಸಮಾಧಾನವೊಂದೇ ಚಿತ್ತದ ಈ ಏರಿಳಿತಗಳಿಗೆ ತಡೆಯಾಗಬಲ್ಲದು.

ಇಡೀ ಕರ್ನಾಟಕಕ್ಕೇ ಪರಿಚಿತರಾಗಿರುವ ಈ ಮಹಾನುಭಾವರ ಜೀವನವನ್ನು ನನ್ನ ಕಣ್ಣಿಂದ ಅಳಿದು ಬರೆದಿರುವದಕ್ಕಾಗಿ ಕನ್ನಡಿಗರೆಲ್ಲರ ಕ್ಷಮೆಯನ್ನು ಬೇಡುತ್ತೇನೆ. ಕಷ್ಟ ಸಹಿಷ್ಣುಗಳಾಗಿ ನಿರಂತರ ವಿದ್ಯಾಭ್ಯಾಸಿಗಳಾಗಿ ಇಹಕ್ಕೂ ಪರಕ್ಕೂ ಬೇಕಾದ ಹೆಗ್ಗುರಿಯನ್ನು ನಡೆಯಿಂದಲೂ ನುಡಿಯಿಂದಲೂ ಜನರಿಗೆ ತೋರಿ ಕೊಡಬಲ್ಲ ಇಂಥ ಚಿದಂಬರಯ್ಯನವರುಗಳು ಕನ್ನಡನಾಡಿನಲ್ಲಿ ಹೇರಳವಾಗಿ ಉದಯಿಸಲಿ! ಜಯ ಚಿದಂಬರ !!

‘ಅಧ್ಯಾತ್ಮಪ್ರಕಾಶ’ ಮಾಸಪತ್ರಿಕೆ, ಏಪ್ರಿಲ್ 1939 ರಿಂದ

## ವಿಷಯಾನುಕ್ರಮಣಿಕೆ

(ಕಂಸಗಳಲ್ಲಿ ಕೊಟ್ಟಿರುವ ಸಂಖ್ಯೆಗಳಲ್ಲಿ ಮೊದಲಿನದು ಆ ವಿಷಯ ಪ್ರಾರಂಭವಾಗಿರುವ ಶ್ಲೋಕದ ಸಂಖ್ಯೆಯನ್ನೂ ಕೊನೆಯದು ಅದು ಮುಗಿದಿರುವ ಶ್ಲೋಕದ ಸಂಖ್ಯೆಯನ್ನೂ ಸೂಚಿಸುವುವು).

### ಅಧ್ಯಾಯ 1. ಅರ್ಜುನವಿಷಾದಯೋಗ

ಪಾಂಡವರ ಸೈನ್ಯದ ವಿವರ (1-6), ಕೌರವರ ಸೈನ್ಯದ ವಿವರ (7-10), ಕೌರವರ ಸಿದ್ಧತೆ (11-13), ಪಾಂಡವರ ಸಿದ್ಧತೆ (14-19), ಅರ್ಜುನನು ಎರಡು ದಂಡಿನವರನ್ನೂ ನೋಡಿದ್ದು (20-27) ಅರ್ಜುನನಲ್ಲಿ ಕಂಡ ದುರ್ಲಕ್ಷಣಗಳು (28-31), ಸ್ವಜನರೆಂಬ ಮೋಹ (32-37), ಕುಲಕ್ಷಯದ ಭೀತಿ (38-47) ಶ್ಲೋಕ ಸಂಖ್ಯೆ-47 ಪುಟ. 1-21

### ಅಧ್ಯಾಯ 2. ಸಾಂಖ್ಯಯೋಗ

ಸ್ವಜನರನ್ನು ಕೊಲ್ಲುವದಕ್ಕಿಂತ ತಿರುದು ತಿನ್ನುವದು ಮೇಲೆಂಬ ಮುಂತಾದ ಹಂಬಲಿಕೆ (1-10), ಆತ್ಮನಿಗೆ ಸಾವಿಲ್ಲ; ದೇಹಾದಿಗಳು ಎಂದಿದ್ದರೂ ಹೋಗತಕ್ಕವುಗಳು. ಆದ್ದರಿಂದ ಅದಕ್ಕಾಗಿ ದುಃಖಿಸಬಾರದು (11-30), ಸ್ವಧರ್ಮವೆಂಬ ದೃಷ್ಟಿಯಿಂದ ನೋಡಿದರೆ ಯುದ್ಧವನ್ನು ಮಾಡಲೇಬೇಕಾಗುವದು (31-33), ವ್ಯವಹಾರದೃಷ್ಟಿಯಿಂದ ನೋಡಿದರೆ ಯುದ್ಧವನ್ನು ಬಿಟ್ಟರೆ ದೋಷ (34-37), ಸಮತ್ವಬುದ್ಧಿಯಿಂದ ಯುದ್ಧವನ್ನು ಮಾಡಿದರೆ ಪಾಪವಿಲ್ಲ (38), ಫಲದ ಬಯಕೆಯಿಂದ ಮನಸ್ಸಿನ ಹರಿದಾಟ (39-51), ಸಮತ್ವಬುದ್ಧಿಯನ್ನು ಪಡೆದವರ ಲಕ್ಷಣ (52-72) ಶ್ಲೋಕ ಸಂಖ್ಯೆ-72 ಪುಟ. 22-74

### ಅಧ್ಯಾಯ 3. ಕರ್ಮಯೋಗ

ಸಾಧಕರು ಕರ್ಮವನ್ನು ಬಿಡುವದರಲ್ಲಿ ಗುಣವಿಲ್ಲ (1-7), ನಿತ್ಯಕರ್ಮಗಳನ್ನು ಮಾಡದಿದ್ದರೆ ಜಗಚ್ಚಕ್ರವೇ ತಿರುಗುವದಿಲ್ಲ (8-16), ಜ್ಞಾನಿಗೆ ಮಾತ್ರ ಕರ್ಮದ ನಿರ್ಬಂಧವಿಲ್ಲ (17-18), ಲೋಕಸಂಗ್ರಹಕ್ಕಾದರೂ ಮಾಡಬೇಕು (19-26), ಅಜ್ಞರು ಅಭಿಮಾನಗೊಳ್ಳುವರು (27-29), ಕರ್ಮವು ಈಶ್ವರಪ್ರೀತ್ಯರ್ಥವಾಗಿರಬೇಕು (30-33), ಸಮತ್ವಬುದ್ಧಿಯಿಂದ ಮಾಡಿದ ಸ್ವಧರ್ಮವು ಗುಣಹೀನವಾದರೂ ಮೇಲೇ (34-35), ಫಲದ ಬಯಕೆಗಳನ್ನು ಗೆಲ್ಲುವ ವಿಚಾರ (36-43) ಶ್ಲೋಕ ಸಂಖ್ಯೆ-43 ಪುಟ. 75-97

### ಅಧ್ಯಾಯ 4. ಜ್ಞಾನಕರ್ಮಸಂನ್ಯಾಸಯೋಗ

ಗೀತೋಪದೇಶದ ಪರಂಪರೆ (1-10), ಫಲದ ಬಯಕೆಯ ಕರ್ಮಗಳು ಅಜ್ಞಾನಿಗಳಿಗಾಗಿ ಹುಟ್ಟಿದ್ದು (11-13), ಆತ್ಮನು ಅಕರ್ತನೆಂದು ತಿಳಿದರೆ ಕರ್ಮದ ಬಂಧನವಿಲ್ಲ (14-15), ಕರ್ಮವನ್ನು ಅಕರ್ಮವೆಂದು ನೋಡುವ ಜ್ಞಾನ (16-22), ಯಜ್ಞರೂಪವಾದ ಕರ್ಮವನ್ನು ಬ್ರಹ್ಮರೂಪವಾಗಿ ನೋಡುವದು (23-24), ಯಜ್ಞಭೇದಗಳ ವಿಚಾರ (25-32), ಜ್ಞಾನಯಜ್ಞ (33-34), ಜ್ಞಾನಿಗೆ ಬಂಧವಿಲ್ಲ (39-42).  
ಶ್ಲೋಕ ಸಂಖ್ಯೆ- 42 ಪುಟ. 98-121

### ಅಧ್ಯಾಯ 5. ಸಂನ್ಯಾಸಯೋಗ

ಬರೀ ಸಂನ್ಯಾಸಕ್ಕಿಂತ ಕರ್ಮವು ಶ್ರೇಷ್ಠ (1-12), ತಾನು ಮಾಡುವವನೆಂಬ ಅಭಿಮಾನಗೊಳ್ಳುವದು ಅಜ್ಞಾನ (13-15), ತಾನು ಮಾಡುವವನಲ್ಲವೆಂಬ ಜ್ಞಾನದಿಂದ ಮೋಕ್ಷ (16-17), ಆ ಜ್ಞಾನಿಗಳ ಸ್ಥಿತಿ (18-26), ಅದಕ್ಕೆ ಸಾಧನವಾದ ಧ್ಯಾನಯೋಗದ ಬೀಜದ ಬಿತ್ತನೆ (27-29).  
ಶ್ಲೋಕ ಸಂಖ್ಯೆ- 29 ಪುಟ. 122-138

### ಅಧ್ಯಾಯ 6. ಧ್ಯಾನಯೋಗ

ಯೋಗಾರೂಢನಾಗುವವರೆಗೆ ಕರ್ಮವೂ ಯೋಗಾರೂಢನಿಗೆ ಕರ್ಮಸಂನ್ಯಾಸವೂ ಸಾಧನ (1-3), ಯೋಗಾರೂಢನ ಲಕ್ಷಣ (4-9), ಯೋಗನಿಯಮಗಳು (10-17), ಆನಂದದ ಅನುಭವ (18-28), ಯೋಗಾರೂಢನ ಜ್ಞಾನ (29-32), ಮನೋನಿಗ್ರಹದ ಉಪಾಯ (33-36), ಯೋಗಭ್ರಷ್ಟನ ಗತಿ (37-45), ಯೋಗಮಾರ್ಗದ ಶ್ರೇಷ್ಠತೆ (46-47).  
ಶ್ಲೋಕ ಸಂಖ್ಯೆ-47 ಪುಟ. 139-162

### ಅಧ್ಯಾಯ 7. ಜ್ಞಾನವಿಜ್ಞಾನಯೋಗ

ಪರಮಾತ್ಮನೇ ಜಗತ್ಕಾರಣ (1-7), ಪರಮಾತ್ಮನ ವ್ಯಾಪ್ತಿತ್ವದ ಬಗೆ (8-12), ಪರಮಾತ್ಮನ ಮೇಲಿನ ಭಕ್ತಿ (13-19), ಅನ್ಯದೇವತೆಗಳ ಮೇಲಿನ ಭಕ್ತಿ (20-25), ಪರಮಾತ್ಮನ ಸ್ವರೂಪವನ್ನು ತಿಳಿಯುವ ಸಾಧನ (26-30).  
ಶ್ಲೋಕ - 30 ಪುಟ. 163-178

### ಅಧ್ಯಾಯ 8. ಬ್ರಹ್ಮಾಕ್ಷರನಿರ್ದೇಶಯೋಗ

ಏಳು ಪ್ರಶ್ನೆಗಳು : ಉತ್ತರ (1-10), ಓಂಕಾರದ ಉಪಾಸನೆಯ ವಿಚಾರ (11-22), ದೇಹತ್ಯಾಗಮಾಡಿ ಹೋಗುವ ಉಪಾಸಕರ ಮತ್ತು ಕರ್ಮಗಳ ದಾರಿಯ ವಿಚಾರ (23-28).  
ಶ್ಲೋಕ ಸಂಖ್ಯೆ-ಶ್ಲೋಕ - 28 ಪುಟ. 179-194



### ಅಧ್ಯಾಯ 9. ರಾಜವಿದ್ಯಾರಾಜಗುಹ್ಯಯೋಗ

ಆತ್ಮಸ್ವರೂಪದ ವರ್ಣನೆ (1-5), ಜಗತ್ತಿನ ಆಗುಹೋಗುಗಳು (5-10), ಜ್ಞಾನಪೂರ್ವಕವಾದ ಉಪಾಸನೆ (11-19), ಅನ್ಯದೇವತೋಪಾಸನೆಯ ದೋಷ (20-25), ಆತ್ಮೋಪಾಸನೆಯ ಸೌಲಭ್ಯ ಮತ್ತು ಹೆಚ್ಚುಗಾರಿಕೆ (26-34).

ಶ್ಲೋಕ ಸಂಖ್ಯೆ-34 ಪುಟ. 195-212

### ಅಧ್ಯಾಯ 10. ವಿಭೂತಿಯೋಗ

ಸರ್ವೇಶ್ವರತ್ವ (1-7), ಸರ್ವೇಶ್ವರನೆಂದು ಭಜಿಸುವವರಿಗೆ ಜ್ಞಾನವಾಗುವದು (8-11), ವಿಭೂತಿವಿಶೇಷಗಳನ್ನು ಹೇಳುವುದು (12-18), ವಿಭೂತಿ ವಿಶೇಷಗಳು (19-42).

ಶ್ಲೋಕ ಸಂಖ್ಯೆ-42 ಪುಟ. 213-229

### ಅಧ್ಯಾಯ 11. ವಿಶ್ವರೂಪದರ್ಶನಯೋಗ

ಕೃಷ್ಣನು ವಿಶ್ವರೂಪವನ್ನು ತೋರಿಸಲೊಪ್ಪಿದ್ದು (1-8), ವಿಶ್ವರೂಪದ ಸಾಮಾನ್ಯ ವರ್ಣನೆ (9-25); ಅರ್ಜುನನ ಅಪಜಯದ ಸಂಶಯವನ್ನು ಕಳೆಯುವ ನೋಟ (26-35), ಅರ್ಜುನನು ಮಾಡಿದ ಸ್ತೋತ್ರ (36-40), ಅರ್ಜುನನು ಮನ್ನಣೆಯನ್ನು ಬೇಡಿದ್ದು (41-49), ಭಕ್ತಿಯ ಬೀಜದ ಬಿತ್ತನೆ (50-55). ಶ್ಲೋಕ ಸಂಖ್ಯೆ-55 ಪುಟ. 230-254

### ಅಧ್ಯಾಯ 12. ಭಕ್ತಿಯೋಗ

ಸಗುಣೋಪಾಸನೆಗೂ ನಿರ್ಗುಣೋಪಾಸನೆಗೂ ಇರುವ ವ್ಯತ್ಯಾಸ (1-7), ಉಪಾಸನೆ ಮಾಡಲು ಮನಸ್ಸು ಹಿಡಿತಕ್ಕೆ ಸಿಕ್ಕದಿದ್ದರೆ ಕರ್ಮಫಲಗಳ ಬಯಕೆಯನ್ನಾದರೂ ಬಿಡಬೇಕೆಂಬ ವಿಚಾರ (8-12), ನಿರ್ಗುಣೋಪಾಸಕರ ಧರ್ಮಗಳು (13-20).

ಶ್ಲೋಕ ಸಂಖ್ಯೆ-20 ಪುಟ. 255-263

### ಅಧ್ಯಾಯ 13. ಕ್ಷೇತ್ರಕ್ಷೇತ್ರಜ್ಞಯೋಗ

ಕ್ಷೇತ್ರಸ್ವರೂಪ (1-6), ಕ್ಷೇತ್ರಜ್ಞನನ್ನು ತಿಳಿಯುವ ಸಾಧನ (7-11), ಕ್ಷೇತ್ರಜ್ಞಸ್ವರೂಪ (12-18), ಪ್ರಕೃತಿಪುರುಷವಿಚಾರ (19-23), ಆತ್ಮಜ್ಞಾನಸಾಧನ (24-26), ಆತ್ಮಜ್ಞಾನ (27-34). ಶ್ಲೋಕ ಸಂಖ್ಯೆ- 34 ಪುಟ. 264-286

### ಅಧ್ಯಾಯ 14. ಗುಣತ್ರಯವಿಭಾಗಯೋಗ

ಕ್ಷೇತ್ರಕ್ಷೇತ್ರಜ್ಞ ಸಂಯೋಗದ ಪ್ರಕಾರ (1-4), ಗುಣಗಳ ವಿಚಾರ (5-18), ಗುಣಾತೀತರ ವಿಚಾರ (19-27). ಶ್ಲೋಕ ಸಂಖ್ಯೆ-27 ಪುಟ. 287-298

### ಅಧ್ಯಾಯ 15. ಪುರುಷೋತ್ತಮಯೋಗ

ಸಂಸಾರವೃಕ್ಷದ ವರ್ಣನೆ (1-4), ಆತ್ಮಸ್ವರೂಪದರ್ಶನದ ವಿಚಾರ (5-11), ವಿಭೂತಿಸಂಕ್ಷೇಪ (12-15), ಪುರುಷೋತ್ತಮತ್ವ (16-20).

ಶ್ಲೋಕ ಸಂಖ್ಯೆ-20

ಪುಟ. 299-310

### ಅಧ್ಯಾಯ 16. ದೈವಾಸುರಸಂಪದ್ವಿಭಾಗಯೋಗ

ದೈವೀಸಂಪತ್ತು (1-3), ಆಸುರೀಸಂಪತ್ತು (4), ಅವೆರಡರ ಕಾರ್ಯ (5), ಆಸುರೀ ಸಂಪದ್ವರ್ಣನೆ (6-24). ಶ್ಲೋಕ ಸಂಖ್ಯೆ- 24 ಪುಟ. 311-320

### ಅಧ್ಯಾಯ 17. ಶ್ರದ್ಧಾತ್ರಯವಿಭಾಗಯೋಗ

ಪೂಜೆಯಿಂದ ತೋರುವ ಸತ್ತ್ವಾದಿನಿಷ್ಠೆ (1-6), ಸತ್ತ್ವಾದಿನಿಷ್ಠೆಯನ್ನು ನೋಡಬೇಕಾದರೆ ಬೇರೆ ಬೇರೆ ಸ್ಥಳಗಳು (7), ಆಹಾರದಿಂದ ತೋರುವ ಸತ್ತ್ವಾದಿನಿಷ್ಠೆ (8-10), ಯಜ್ಞದಿಂದ ತೋರುವ ಸತ್ತ್ವಾದಿನಿಷ್ಠೆ (11-13), ತಪಸ್ಸಿನ ಮೂರು ಬಗೆ (14-16), ತಪಸ್ಸಿನಿಂದ ತೋರುವ ಸತ್ತ್ವಾದಿನಿಷ್ಠೆ, (17-19), ದಾನದಿಂದ ತೋರುವ ಸತ್ತ್ವಾದಿನಿಷ್ಠೆ (20-22), ಯಜ್ಞಾದಿಗಳ ಲೋಪದೋಷಪರಿಹಾರ (23-28).

ಶ್ಲೋಕ ಸಂಖ್ಯೆ- 28

ಪುಟ. 321-331

### ಅಧ್ಯಾಯ 18. ಮೋಕ್ಷಸಂನ್ಯಾಸಯೋಗ

ತ್ಯಾಗಶಬ್ದಾರ್ಥ (1-6), ತ್ಯಾಗದ ಮೂರು ಬಗೆ (7-9), ಸಾತ್ತ್ವಿಕತ್ಯಾಗಸ್ತುತಿ (10-12), ಕರ್ಮದ ಕಾರಣಗಳು (13-17), ಕರ್ಮದ ಸಾಧನವಾದ ಜ್ಞಾನಾದಿಗಳ ಗುಣಭೇದ (18-40), ಸ್ವಧರ್ಮಾನುಷ್ಠಾನದಿಂದ ಚಿತ್ತಶುದ್ಧಿ ಮತ್ತು ಅಕರ್ತ್ರಾತ್ಮಜ್ಞಾನಪ್ರಾಪ್ತಿ (41-49), ಅಂತರಂಗಸಾಧನ (50-56), ಅರ್ಜುನನು ಮಾಡಬೇಕಾದದ್ದು (57-72), ಅರ್ಜುನನ ಧನ್ಯತೆ (73), ಕಥೆಯ ಪರಿಷ್ಕಾರ (74-78).

ಶ್ಲೋಕ ಸಂಖ್ಯೆ- 78

(ಒಟ್ಟು 700)

ಪುಟ. 332-369

ಶ್ಲೋಕಾನುಕ್ರಮಣಿಕೆ

ಪುಟ. 370-383



ಶ್ರೀಗುರುಭ್ಯೋ ನಮಃ

## ಗೀತಾರ್ಥಚಂದ್ರಿಕೆ

ಆವನ ಮಾಯಾಬಲದಿಂ | ದೀ ವಿಶ್ವದ ನಾಮರೂಪುಗಳ್ತೋರುವವೋ |

ಆ ವಿಭುವೆಮ್ಮಯ ಜೀವದ | ಜೀವಂ ತಾನೆಂದು ಬೆಳಗುತಿರೈಮೊಳಗಂ ||

ಶ್ರೀಮನ್ನಾರಾಯಣನೆಂದು ಹೆಸರುಗೊಂಡಿರುವ ಪರಮಾತ್ಮನು ಅನೇಕ ನಿಮಯಗಳಿಗೊಳಪಟ್ಟು ನಡೆಯುತ್ತಿರುವ ಈ ಜಗತ್ತಿನ ಮೂಲನಿಯಾಮಕನೆಂದು ಸಾಮಾನ್ಯವಾಗಿ ಎಲ್ಲರೂ ಭಾವಿಸುತ್ತಿರುವರಷ್ಟೆ . ಆ ಸರ್ವತಂತ್ರಸ್ವತಂತ್ರನಾದ ಭಗವಂತನು ಈ ಜಗತ್ತನ್ನು ಸೃಷ್ಟಿಮಾಡಿದಾಗಲೇ ಅದರ ನೆಮ್ಮದಿಗೆ ಸಾಧಕವಾದ ಧರ್ಮನಿಯಮಗಳನ್ನೂ ಉಪದೇಶಮಾಡಿದನು. ಅವುಗಳಿಗೆ ವೇದಗಳೆಂದು ಹೆಸರು. ಬರಬರುತ್ತ ಜನರ ತಿಳಿವಳಿಕೆಯೂ ಸಾಮರ್ಥ್ಯವೂ ಕುಗ್ಗುತ್ತಬಂದದರಿಂದ ಲೋಕದಲ್ಲಿ ಆ ಧರ್ಮಾಚರಣೆಯು ಕಡಿಮೆಯಾಗಿ ಅಧರ್ಮವು ಹೆಚ್ಚುತ್ತ ಬಂತು. ಅದನ್ನು ನೋಡಿ ಆ ಪರಮಾತ್ಮನು ಮತ್ತೊಮ್ಮೆ ಆ ಜಗಚ್ಚಕ್ರದ ಕೀಲನ್ನು ತಿರುಗಿಸಿ ಧರ್ಮಾಚರಣೆಗೆ ತಕ್ಕ ಶಕ್ತಿಯನ್ನು ತುಂಬಿಕೊಡಬೇಕೆಂದು ತಾನೆ ಶ್ರೀಕೃಷ್ಣನೆಂಬ ಹೆಸರಿನಿಂದ ವಸುದೇವದೇವಕಿಯರಿಗೆ ಮುದ್ದು ಮಗನಾಗಿ ಕಾಣಿಸಿಕೊಂಡು ತನ್ನ ಗೆಲೆಯನಾದ ಅರ್ಜುನನನ್ನು ಸಮಾಧಾನಗೊಳಿಸುವ ನೆವದಿಂದ ಜಗತ್ತಿಗೇ ಧರ್ಮೋಪದೇಶವನ್ನು ಮಾಡಿರುವನು. ಇದೇ ಭಗವದ್ಗೀತೆಯೆಂದು ಪ್ರಸಿದ್ಧವಾಗಿರುವದು. ಇದು ಮಹರ್ಷಿಗಳಾದ ವ್ಯಾಸರು ಬರೆದಿರುವ ಮಹಾಭಾರತದೊಳಗೊಂದು ಭಾಗವಾಗಿ ವೇದದಲ್ಲಿರುವ ಉಪದೇಶದ ಜೀವಾಳವನ್ನು ಅಚ್ಚುಕಟ್ಟಾಗಿ ಪ್ರತಿಪಾದಿಸಿರುವ ಪ್ರಕರಣವಾಗಿರುವದು.

ಗೀತೋಪದೇಶಕ್ಕೆ ಉಂಟಾದ ಅವಕಾಶದ ಪರಿಸ್ಥಿತಿ ಹೇಗಿತ್ತೆಂದರೆ :- ಹಸ್ತಿನಾವತಿಯಲ್ಲಿ ಆಳುತ್ತಿದ್ದ ಧೃತರಾಷ್ಟ್ರನ ಮಕ್ಕಳಾದ ಕೌರವರು ತಮ್ಮ ಚಿಕ್ಕಪ್ಪನ ಮಕ್ಕಳಾದ ಪಾಂಡವರಿಗೆ ಎಷ್ಟುಮಾತ್ರವೂ ಪಾಲು ಕೊಡದೆ ಎಲ್ಲವನ್ನೂ ತಾವೇ ನುಂಗಿನೀರುಕುಡಿದದ್ದರಿಂದ ಪಾಂಡವರು ತಮಗೆ ಬೇಕಾದವರಾಗಿದ್ದ ಕೆಲವು ರಾಜರನ್ನು ತಮ್ಮ ಕಡೆಗೆ ಸೇರಿಸಿಕೊಂಡು ಕೌರವರ ಮೇಲೆ ದಂಡೆತ್ತಿ

ಕೊಂಡು ಬಂದಿದ್ದಾರೆ. ಕೌರವರೂ ತಕ್ಕಹಾಗೆ ಸನ್ನದ್ಧರಾಗಿ ಪಾಂಡವರನ್ನು ಎದುರಿಸುವದಕ್ಕೆ ನಿಂತಿದ್ದಾರೆ. ಎರಡು ಸೇನೆಯೂ ಕುರುಕ್ಷೇತ್ರದಲ್ಲಿ ಸೇರಿದೆ.

ಇತ್ತ ಇದನ್ನೆಲ್ಲ ನೋಡುವದಕ್ಕೆ ಕಣ್ಣೆಲ್ಲದ ಧೃತರಾಷ್ಟ್ರನು ತನ್ನ ಮಕ್ಕಳ ಆಗುಹೋಗುಗಳ ತಳಮಳವನ್ನು ಮನಸ್ಸಿಗೆ ಹಚ್ಚಿಕೊಂಡು ಪೇಚಾಡುತ್ತಿದ್ದಾಗ ವ್ಯಾಸರು ತಮ್ಮ ವರದಿಂದಲೇ ಹುಟ್ಟಿದ್ದ ಅವನನ್ನು ಸಮಾಧಾನಗೊಳಿಸುವದಕ್ಕಾಗಿ ಅವನ ಮೇಲಿನ ಕನಿಕರದಿಂದ ಅಲ್ಲಿಗೆ ಬಂದು ಅವನಿಗೆ ಎಲ್ಲ ವೃತ್ತಾಂತವನ್ನೂ ತಿಳಿಸುವ ಕೆಲಸಕ್ಕೆ ಸಂಜಯನೆಂಬುವನನ್ನು ಗೊತ್ತುಮಾಡಿ ಆ ಸಂಜಯನಿಗೆ ಅಲ್ಲಿಯೇ ಯುದ್ಧದ ಎಲ್ಲ ನಡವಳಿಕೆಗಳೂ ಕಣ್ಣಿಗೆ ಕಟ್ಟಿದಹಾಗೆ ಕಾಣಬರುವಂತೆಯೂ ಎಲ್ಲ ಮಾತುಕಥೆಗಳೂ ಹತ್ತಿರದವುಗಳ ಹಾಗೆ ಕೇಳಬರುವಂತೆಯೂ ಶಕ್ತಿಯನ್ನು ಕೊಟ್ಟು ಹೋದರು. ಆಗ-

## ಮೊದಲನೆ ಅಧ್ಯಾಯ

ಧೃತರಾಷ್ಟ್ರ ಉವಾಚ ಧೃತರಾಷ್ಟ್ರನು ಹೇಳಿದ್ದು :—

ಧರ್ಮಕ್ಷೇತ್ರೇ ಕುರುಕ್ಷೇತ್ರೇ ಸಮವೇತಾ ಯುಯುತ್ಸವಃ |

ಮಾಮುಕಾಃ ಪಾಂಡವಾಶ್ಚೈವ ಕಿಮಕುರ್ವತ ಸಂಜಯ || 1 ||

(ಸಂಜಯ) ಪಕ್ಷಪಾತವೆಂಬ ಗುಣವನ್ನು ಚೆನ್ನಾಗಿ ಗೆದ್ದಿರುವಂಥ ಸಂಜಯನೆ, (ಧರ್ಮಕ್ಷೇತ್ರೇ) ಯಾವ ನೆಲದಲ್ಲಿ ಕಾಲಿಟ್ಟ ಮಾತ್ರಕ್ಕೇ ಮನುಷ್ಯನಲ್ಲಿ ಧರ್ಮಬುದ್ಧಿಯು ತಲೆ ಎತ್ತುವದೋ ಅಂಥ ಧರ್ಮಭೂಮಿಯಾದಂಥ ಮತ್ತು (ಕುರುಕ್ಷೇತ್ರೇ<sup>1</sup>) ನನ್ನ ಮಕ್ಕಳ ಆಳಿಕೆಗೊಳಪಟ್ಟಿರುವಂಥ ಹಸ್ತಿನಾಪುರದ ಸಮೀಪದಲ್ಲಿರುವ ಕುರುಕ್ಷೇತ್ರವೆಂಬ<sup>2</sup> ಬಯಲಿನಲ್ಲಿ (ಯುಯುತ್ಸವಃ)

1. ಕುರುವೆಂಬ ರಾಜನು ಆ ಬಯಲನ್ನು ಉತ್ತರದಿಂದ ಅದು ಅವನ ಹೊಲವೆನಿಸಿತೆಂದೂ ಇಂದ್ರನು ಬಂದು ಧರ್ಮಕ್ಷೇತ್ರವೆಂದು ಹೇಳಿ ಅದನ್ನು ಬಿಡಿಸಿದನೆಂದೂ ಪುರಾಣದಕಥೆ ಇದೆ. ಇದು ಧರ್ಮಕ್ಷೇತ್ರವೆಂದೇ ಪರಶುರಾಮನು ಇಪ್ಪತ್ತೊಂದು ಸಲ ಸುತ್ತಿ ಭೂಮಿಯಮೇಲಿರುವ ಕ್ಷತ್ರಿಯರನ್ನೆಲ್ಲ ಕೊಂದಮೇಲೆ ಇಲ್ಲಿ ಪಿತೃತರ್ಪಣವನ್ನು ಮಾಡಿದನೆಂದೂ ಹೇಳುತ್ತಾರೆ.

2. ಈಗಿನ ದಿಲ್ಲಿಪಟ್ಟಣವಿರುವದು ಈ ಬಯಲಿನಲ್ಲಿಯೆ.

ಯುದ್ಧಮಾಡಬೇಕೆಂದು (ಸಮವೇತಾ) ಸೇರಿರುವಂಥವರಾಗಿ (ಮಾಮಕಾಃ) ಚಕ್ರಾಧಿಪತ್ಯವನ್ನು ಅನುಭವಿಸುತ್ತಿರುವ ಹೆಚ್ಚುಗಾರಿಕೆಯುಳ್ಳ ನನ್ನ ಮಕ್ಕಳೂ ಮತ್ತು (ಪಾಂಡವಾಶ್ವೈವ) ನಮ್ಮ ಸಂಬಂಧವನ್ನು ಹೇಳುತ್ತ ಹೊರಗಿದ್ದುಕೊಂಡು ರಾಜ್ಯಕ್ಕೆ ಬಾಯಿನೀರು ಸುರಿಸುತ್ತಿರುವ ಐವರು ಪಾಂಡವರೂ ಕೂಡ (ಕಿಮಕುರ್ವತ) ಏನು ಮಾಡಿದರು ? ಯುದ್ಧಕ್ಕೆಂದು ಸೇರಿದವರು ಯುದ್ಧವನ್ನು ಮಾಡುವರೆಂಬುದು ಸಹಜವಾದರೂ ನನಗೆ ಮೂರು ಕಾರಣಗಳಿಂದ ಸಂಶಯವು ತೋರುತ್ತದೆ. ಮೊದಲನೆಯದೇನೆಂದರೆ - ಅದು ಧರ್ಮಭೂಮಿ ಯಾದ್ದರಿಂದ ಸ್ವಭಾವವಾಗಿ ಧರ್ಮಿಷ್ಠರಾದ ಪಾಂಡವರಿಗೆ ಅಲ್ಲಿಗೆ ಬರುತ್ತಲೇ ಅನರ್ಥಗಳು ಭಯಂಕರವಾಗಿ ಕಂಡುಬಂದು ಅವರನ್ನು ಹಿಮ್ಮೆಟ್ಟುವಹಾಗೆ ಮಾಡಿಬಿಡಬಹುದು. ಈ ಸಂದರ್ಭದಲ್ಲಂತು ನನ್ನವರ ರೊಟ್ಟಿ ತಾನಾಗಿ ತುಪ್ಪದಲ್ಲಿಬಿದ್ದಂತಾಗುವದು. ಅಥವಾ ಎರಡನೆಯದೇನೆಂದರೆ - ನನ್ನವರಿ ಗಾದರೂ ಒಳ್ಳೆಯ ಬುದ್ಧಿಬಂದು ಪಾಂಡವರಿಗೆ ಪಾಲನ್ನು ಕೊಟ್ಟುಬಿಡುವಂತೆ ಯಾದರೂ ಮಾಡಿಬಿಡಬಹುದು. ಇನ್ನು ಮೂರನೆಯದೇನೆಂದರೆ - ರಣ ರಂಗವು ನನ್ನವರ ಆಳಿಕೆಗೊಳಪಟ್ಟಿರುವದರಿಂದ ಇಲ್ಲಿ ತಮ್ಮ ಬೇಳೆಬೇಯಲಾರ ದೆಂದಾದರೂ ಪಾಂಡವರು ನಮ್ಮವರ ಗೋಜನ್ನು ಬಿಟ್ಟು ಹಿಮ್ಮೆಟ್ಟಬಹುದು. ಆದ್ದರಿಂದ ಕೇಳುತ್ತೇನೆ.

ಹೀಗೆ ಹೊರಗಣ್ಣಿಲ್ಲದ್ದರ ಜೊತೆಗೆ ತಮ್ಮನ ಮಕ್ಕಳ ಮೇಲಿನ ಮರುಕ ವೆಂಬ ಒಳಗಣ್ಣನ್ನೂ ಕಳೆದುಕೊಂಡಿರುವ ಧೃತರಾಷ್ಟ್ರನಿಗೆ -

ಸಂಜಯ ಉವಾಚ ಸಂಜಯನು ಹೇಳಿದ್ದು :-

ದೃಷ್ಟ್ವಾ ತು ಪಾಂಡವಾನೀಕಂ ವ್ಯೂಢಂ ದುರ್ಮೋಧನಸ್ತದಾ |

ಆಚಾರ್ಯಮುಪಸಂಗಮ್ಯ ರಾಜಾ ವಚನಮಬ್ರವೀತ್ || 2 ||

(ವ್ಯೂಢಂ) ಬೇರೆ ಬೇರೆ ಆಕೃತಿಯಲ್ಲಿ ನಿಲ್ಲಿಸಿದ್ದಂಥ (ಪಾಂಡವಾನೀಕಂ) ಪಾಂಡವರ ಸೇನೆಯನ್ನು (ದೃಷ್ಟ್ವಾ ತು) ನೋಡಿದಮೇಲೆ, ಏನು ಹೇಳಲಿ! (ರಾಜಾ) ರಾಜನಾದ (ದುರ್ಮೋಧನಃ) ದುರ್ಮೋಧನನು - ಹೆದರಿಕೊಂಡೋ ಏನೋ ತನ್ನ ಕಡೆಯ ಪ್ರಮುಖರೊಡನೆ ಮಾತಾಡಿ ಧೈರ್ಯವನ್ನು ತಂದು ಕೊಳ್ಳಬೇಕೆಂದು ನೆನಸಿಯೋ ಅಥವಾ ಭೀಷ್ಮರು ತನ್ನ ಸೇನಾಪತಿಯಾಗಿದ್ದದ ರಿಂದ ಈ ಸಂದರ್ಭದಲ್ಲಿ ಅವರನ್ನು ಕರೆಸಿಕೊಂಡು ಮಾತನಾಡಬಹುದಾಗಿ

ತ್ತಾದರೂ ಪಾಂಡವರ ಕಡೆ ಧೃಷ್ಟದ್ಯುಮ್ನನು ಸೇನಾಪತಿಯಾಗಿದ್ದುದನ್ನು ನೋಡಿ ಅವನ ಧನುರ್ವಿದ್ಯಾಗುರುಗಳಾದ ದ್ರೋಣರೊಡನೆ ಮಾತಾಡ ಬೇಕೆಂದೋ ಅಥವಾ ದ್ರೋಣಾಚಾರ್ಯರು ಅನೇಕವೇಳೆ ಪಾಂಡವರ ಮೇಲೆ ಹೆಚ್ಚು ಮೆಚ್ಚಿಗೆಯನ್ನು ತೋರಿಸುತ್ತಿದ್ದದರಿಂದ ಅವರನ್ನು ಹೆಚ್ಚು ಎಚ್ಚರ ಗೊಳಿಸಬೇಕೆಂದೋ ಯೋಚಿಸಿದಂತೆ ತೋರುತ್ತದೆ. ಈ ಮನಸ್ಸಿನ ಗಡಿ ಬಿಡಿಯ ಭರದಲ್ಲಿ, (ತದಾ) ಆಗ - ತನ್ನ ಬಳಿಗೇ ಅವರನ್ನು ಬರಮಾಡಿ ಕೊಳ್ಳುವದನ್ನು ಬಿಟ್ಟು ತಾನೆ ಗುರುಗಳ ಬಳಿಗೆ ಶಿಷ್ಯನು ವಿನಯದಿಂದ ಹೋಗುವ ಹಾಗೆ ತೋರಿಸಿಕೊಂಡು (ಆಚಾರ್ಯಮುಪಸಂಗಮ್ಯ) ದ್ರೋಣಾಚಾರ್ಯರ ಬಳಿಗೆ ಹೋಗಿ (ವಚನಂ) ಸ್ವಲ್ಪದರಲ್ಲಿ ಹೆಚ್ಚು ಅರ್ಥವನ್ನು ಕೊಡುವಂಥ ಮಾತನ್ನು (ಅಬ್ರವೀತ್) ಹೇಳಿದನು.

ಪಶ್ಯೇತಾಂ ಪಾಂಡುಪುತ್ರಾಣಾಮಾಚಾರ್ಯ ಮಹತೀಂ ಚಮೂಮ್ |

ವ್ಯೂಥಾಂ ದ್ರುಪದಪುತ್ರೇಣ ತವ ಶಿಷ್ಯೇಣ ಧೀಮತಾ

|| 3 ||

(ಪಾಂಡುಪುತ್ರಾಣಾಂ) ಪಾಂಡವರ (ಆಚಾರ್ಯ)<sup>1</sup> ಗುರುಗಳೇ, ಅವರ ಶಿಷ್ಯತ್ವವನ್ನು ನೀವು ಬಹಳ ಕೊಂಡಾಡುತ್ತೀರಲ್ಲ! ಅವರು ಈಗ ಗುರುವಿಗೆ ತಿರುಮಂತ್ರವನ್ನು ಹೇಳುವದಕ್ಕೆ ಬಂದಿರುವದನ್ನು ನೋಡಿ, ಮತ್ತು ಯಾವನು ನಿಮ್ಮನ್ನು ಕಸಕಿಂತ ಕಡೆಯಾಗಿಕಂಡು ಅವಮಾನಗೊಳಿಸಿದನೋ ಅಂಥ (ದ್ರುಪದಪುತ್ರೇಣ) ದ್ರುಪದನ ಮಗನಾದ, ಮತ್ತು ನಿಮ್ಮನ್ನು ಕೊಲ್ಲುವುದಕ್ಕಾಗಿಯೇ ಹುಟ್ಟಿರುವ, ಯಾರಿಗೆ ನೀವೇ ಧನುರ್ವಿದ್ಯೆಯನ್ನು ಕಲಿಸಿದಿರೋ ಅಗೋ ಆ (ತವ) ನಿಮ್ಮ (ಶಿಷ್ಯೇಣ) ಶಿಷ್ಯನಾದ, ಇಷ್ಟೇ ಅಲ್ಲದೆ ಸ್ವಭಾವವಾಗಿ (ಧೀಮತಾ) ಬುದ್ಧಿಶಾಲಿಯೂ ಆದ ಧೃಷ್ಟದ್ಯುಮ್ನನಿಂದ (ವ್ಯೂಥಾಂ) ಬೇರೆ ಬೇರೆ ಆಕೃತಿಯಲ್ಲಿ ನಿಲ್ಲಿಸಿರುವ (ಮಹತೀಂ) ದೊಡ್ಡದಾದ (ಏತಾಂ ಚಮೂಮ್) ಈ ಸೇನೆಯನ್ನು (ವಶ್ಯ) ನೋಡಿ. ಅವನಿಗೆ ತಾವು ಗುರುಗಳಾಗಿರುವದರಿಂದ ಅದಕ್ಕೆ ತಕ್ಕ ಪ್ರತೀಕಾರವು ತಮಗೆ ಚೆನ್ನಾಗಿ ಗೊತ್ತು.

ಹಗೆಗಳ ದಂಡಿನಲ್ಲಿ ಯುದ್ಧಕ್ಕೆ ನಿಂತಿರುವವರು ಯಾರುಯಾರೆಂದರೆ —

1. (ಆಚಾರ್ಯ) ಗುರುಗಳೇ, (ಪಾಂಡುಪುತ್ರಾಣಾಂ) ಪಾಂಡವರ (ಮಹತೀಂ ಚಮೂಮ್) ದೊಡ್ಡ ಸೇನೆಯನ್ನು ನೋಡಿ-ಎಂದರೂ ಹೊಂದುವದು.

ಅತ್ರ ಶೂರಾ ಮಹೇಷ್ವಾಸಾ ಭೀಮಾರ್ಜುನಸಮಾ ಯುಧಿ |  
ಯುಯುಧಾನೋ ವಿರಾಟಶ್ಚ ದ್ರುಪದಶ್ಚ ಮಹಾರಥಃ || 4 ||

ಧೃಷ್ಟಕೇತುಶ್ಚೇಕಿತಾನಃ ಕಾಶಿರಾಜಶ್ಚ ವೀರ್ಯವಾನ್ |  
ಪುರಜಿತ್ಕುಂತಿಭೋಜಶ್ಚ ಶೈಬ್ಯಶ್ಚ ನರಪುಂಗವಃ || 5 ||

ಯುಧಾಮನ್ಯುಶ್ಚ ವಿಕ್ರಾಂತ ಉತ್ತಮೌಜಾಶ್ಚ ವೀರ್ಯವಾನ್ |  
ಸೌಭದ್ರೋ ದ್ರೌಪದೇಯಾಶ್ಚ ಸರ್ವ ಏವ ಮಹಾರಥಾಃ || 6 ||

(ಯುಧಿ) ಯುದ್ಧದಲ್ಲಿ, ಭೀಮಾರ್ಜುನರ ಪರಾಕ್ರಮವಂತು ತಮಗೆ ತಿಳಿದೇ ಇದೆಯಷ್ಟೆ. (ಅತ್ರ) ಈ ದಂಡಿನಲ್ಲಿ, ಭೀಮಾರ್ಜುನಾದಿ ಪಾಂಡವ ರಿರುವದನ್ನು ಹೇಳುವದಿನ್ನೇನು? (ಭೀಮಾರ್ಜುನಸಮಾಃ) ಭೀಮಾರ್ಜುನರಿಗೆ ಸಮಾನರಾದ (ಶೂರಾಃ) ಶೂರರಾದ ಮತ್ತು (ಮಹೇಷ್ವಾಸಾಃ) ದೊಡ್ಡದೊಡ್ಡ ಧನುಸ್ಸುಗಳನ್ನು ಹಿಡಿದಿರುವಂಥವರು ಯಾರೆಂದರೆ :- (ಯುಯುಧಾನಃ) ಯುದ್ಧದಲ್ಲಿ ಕುಶಲನಾದ ಸಾತ್ಯಕಿಯೂ (ವಿರಾಟಶ್ಚ) ಶತ್ರುಗಳನ್ನು ಬಹಳವಾಗಿ ಕಾಡಿಸುವ ವಿರಾಟನೂ (ಮಹಾರಥಃ) ಒಬ್ಬನೇ ಹತ್ತುಸಹಸ್ರ ಜನರ ಮೇಲೆ ಕೈಮಾಡಬಲ್ಲಂಥ (ದ್ರುಪದಶ್ಚ) ಮರದ ನಿಶಾನಿಯುಳ್ಳ ದ್ರುಪದನೂ (ಧೃಷ್ಟ ಕೇತುಃ) ಶಿಶುಪಾಲನ ಮಗನಾಗಿ ಭಯಂಕರವಾದ ಧ್ವಜವುಳ್ಳ ಧೃಷ್ಟಕೇತುವೆಂಬ ರಾಜನೂ (ಚೇಕಿತಾನಃ) ಯದುವಂಶದ ಚಿಕಿತಾನನ ಮಗನಾದ ಚೇಕಿತಾನನೆಂಬ ರಾಜನೂ (ವೀರ್ಯವಾನ್) ವೀರಧರ್ಮದಿಂದ ಕೂಡಿದ (ಕಾಶಿರಾಜಶ್ಚ) ಕಾಶಿಯ ರಾಜನೂ (ಪುರಜಿತ್) ಬಹುಜನರನ್ನು ಗೆಲ್ಲಬಲ್ಲ ಪುರಜಿತ್ತೆಂಬ ರಾಜನೂ (ಕುಂತಿಭೋಜಶ್ಚ) ಕುಂತಿಯ ತಂದೆಯಾದ ಕುಂತಿಭೋಜನೂ (ನರಪುಂಗವಃ) ಮನುಷ್ಯರಲ್ಲೆಲ್ಲ ಶ್ರೇಷ್ಠನಾದ (ಶೈಬ್ಯಶ್ಚ) ಶಿಬಿವಂಶದ ಶೈಬ್ಯನೆಂಬ ರಾಜನೂ (ವಿಕ್ರಾಂತಃ) ವಿಶೇಷ ಪರಾಕ್ರಮಿಯಾದ (ಯುಧಾಮನ್ಯುಶ್ಚ) ಯುಧಾ ಮನ್ಯುವೂ (ವೀರ್ಯವಾನ್) ವೀರಧರ್ಮವುಳ್ಳಂಥ (ಉತ್ತಮೌಜಾಶ್ಚ) ಉತ್ತಮೌಜನೆಂಬ ಪಾಂಚಾಲರಾಜನೂ (ಸೌಭದ್ರಃ) ಸುಭದ್ರೆಯ ಮಗನಾದ ಅಭಿಮನ್ಯುವೂ (ದ್ರೌಪದೇಯಾಶ್ಚ) ದ್ರೌಪದಿಯ ಮಕ್ಕಳಾದ ಪ್ರತಿವಿಂಧ್ಯ ಮೊದಲಾದ ಐವರೂ (ಸರ್ವೇ) ಎಲ್ಲರೂ (ಮಹಾರಥಾ ಏವ) ಒಬ್ಬೊಬ್ಬರೇ ಹತ್ತು ಸಹಸ್ರ ಜನರ ಮೇಲೆ ಕೈಮಾಡಬಲ್ಲವರೆ.

ಇಷ್ಟು ಹೇಳಿದರೂ ಗುರುಗಳು ಸುಮ್ಮನಿದ್ದುದನ್ನು ನೋಡಿ

ದುರ್ಮೋಧನನು ತನ್ನನ್ನು ಹೇಡಿಯೆಂದು ತಿಳಿದುಕೊಂಡಾರೆಂದು ತನಗಾಗಿ ರುವ ಹೆದರಿಕೆಯನ್ನು ಮುಚ್ಚಿಕೊಳ್ಳುವದಕ್ಕಾಗಿ ತನ್ನ ಕಡೆಯವರನ್ನೂ ಹೊಗಳುತ್ತಾನೆ :—

ಅಸ್ಮಾಕಂ ತು ವಿಶಿಷ್ಟಾಯೇ ತಾನ್ನಿಬೋಧ ದ್ವಿಜೋತ್ತಮ |

ನಾಯಕಾ ಮಮ ಸೈನ್ಯಸ್ಯ ಸಂಜ್ಞಾರ್ಥಂ ತಾನ್ಬ್ರವೀಮಿ ತೇ || 7 ||

ಯುದ್ಧದ ಮಾತು ತೆಗೆದರೆ ಕ್ಷತ್ರಿಯರಾದರೆ ಒಡನೆ ಹುರಿಗೊಳ್ಳುವರು. ಇರಲಿ. (ದ್ವಿಜೋತ್ತಮ) ಶಾಂತರಾದ ಬ್ರಾಹ್ಮಣರಲ್ಲಿ ಶ್ರೇಷ್ಠರಾದ ದ್ರೋಣಾಚಾರ್ಯರೇ, (ವಿಶಿಷ್ಟಾಃ) ಹೆಚ್ಚಿನ ಯೋಗ್ಯತೆಯಿಂದ ಕೂಡಿದಂಥ (ಅಸ್ಮಾಕಂ ತು) ನಮ್ಮ ಕಡೆಯವರಾದರೂ (ಯೇ) ಯಾರು ಯಾರಿದ್ದಾರೋ (ತಾನ್) ಅವರನ್ನು - ತಾವು ತಿಳಿದಿರುವಿರಾದರೂ (ನಿಬೋಧ) ನೆನಪಿಗೆ ತಂದುಕೊಂಡು ನೋಡಿರಿ. ಪ್ರಿಯಶಿಷ್ಯರಾದ ಪಾಂಡವರನ್ನು ನೋಡುವ ಸಡಗರದಲ್ಲಿ (ಸಂಜ್ಞಾರ್ಥಂ) ನೆನಪಿಗೆ ಬರಲೆಂದು (ಮಮ) ನನ್ನ (ಸೈನ್ಯಸ್ಯ) ದಂಡಿನ (ನಾಯಕಾಃ) ದಳಪತಿಗಳು ಯಾರೋ (ತಾನ್) ಅವರನ್ನು (ತೇ) ತಮಗೋಸ್ಕರವಾಗಿ (ಬ್ರವೀಮಿ) ಹೇಳುತ್ತೇನೆ.

ಹೀಗೆಂದು ಕೆಲವರ ಹೆಸರನ್ನು ಹೇಳುತ್ತಾನೆ :—

ಭವಾನ್ ಭೀಷ್ಮಶ್ಚ ಕರ್ಣಶ್ಚ ಕೃಪಶ್ಚ ಸಮಿತಿಂಜಯಃ |

ಅಶ್ವತ್ಥಾಮಾ ವಿಕರ್ಣಶ್ಚ ಸೌಮದತ್ತಿರ್ಜಯದ್ರಥಃ<sup>1</sup> || 8 ||

(ಭವಾನ್) ನಮಗಲ್ಲ ಗುರುಗಳಾದ ತಾವೂ (ಭೀಷ್ಮಶ್ಚ) ನಮ್ಮ ಮುತ್ತಾತಂದಿರಾದ ಭೀಷ್ಮಾಚಾರ್ಯರೂ (ಕರ್ಣಶ್ಚ) ಕರ್ಣನೂ (ಸಮಿತಿಂಜಯಃ) ಯುದ್ಧದಲ್ಲಿ ಜಯಶೀಲನಾಗುವಂಥ (ಕೃಪಶ್ಚ) ಕೃಪಾಚಾರ್ಯರೂ (ಅಶ್ವತ್ಥಾಮಾ) ತಮ್ಮ ಮಕ್ಕಳಾದ ಅಶ್ವತ್ಥಾಮಾಚಾರ್ಯರೂ (ವಿಕರ್ಣಶ್ಚ) ನನ್ನ ಚಿಕ್ಕತಮ್ಮನಾದ ವಿಕರ್ಣನೂ (ಸೌಮದತ್ತಿಃ) ಸೋಮದತ್ತನ ಮಗನಾದ ಭೂರಿಶ್ರವನೂ (ಜಯದ್ರಥಃ) ಸಿಂಧುದೇಶದ ರಾಜನಾದ ಜಯದ್ರಥನೂ

ಹೆಸರು ಹೇಳುತ್ತ ಹೋದರೆ ಮುಗಿಯದಷ್ಟು ಬಹು ಜನರಿರುವರೆಂದು ಹೇಳುತ್ತಾನೆ :—

1. ತಥೈವ ಚ ಎಂದೂ ಪಾಠಾಂತರವಿದೆ. ಹೀಗೆಯೇ ಎಷ್ಟೋ ಜನರಿದ್ದಾರೆಂದು ಅದರ ಅರ್ಥ.



ಅನ್ಯೇ ಚ ಬಹವಃ ಶೂರಾ ಮದರ್ಥೇ ತ್ಯಕ್ತಜೀವಿತಾಃ |

ನಾನಾಶಸ್ತ್ರಪ್ರಹರಣಾಃ ಸರ್ವೇ ಯುದ್ಧವಿಶಾರದಾಃ || 9 ||

(ಅನ್ಯೇ) ಬಾಹ್ಯೀಕ, ಭಗದತ್ತ-ಮೊದಲಾಗಿ ಉಳಿದ (ಬಹವಃ ಚ) ಬಹು ಜನರೂ (ಶೂರಾಃ) ಶೌರ್ಯವುಳ್ಳವರು ; (ಮದರ್ಥ) ನನ್ನ ಜಯಕ್ಕಾಗಿ (ತ್ಯಕ್ತಜೀವಿತಾಃ) ಪ್ರಾಣವನ್ನು ಬಿಡುವುದಕ್ಕೆ ಸಿದ್ಧರಾಗಿರುವವರು ; (ನಾನಾ ಶಸ್ತ್ರಪ್ರಹರಣಾಃ) ಹೊಡೆಯುವ ಸಾಧನಗಳಾಗಿ ಬಗೆಬಗೆಯಾದ ಆಯುಧಗಳನ್ನು ಉಪಯೋಗಿಸಬಲ್ಲವರು ; ಆದ್ದರಿಂದಲೇ (ಸರ್ವೇ) ಎಲ್ಲರೂ (ಯುದ್ಧ ವಿಶಾರದಾಃ) ಯುದ್ಧದಲ್ಲಿ ನಿಪುಣರು.

ಹೀಗೆ ಎರಡು ಸೇನೆಯಲ್ಲಿಯೂ ಶೂರರಿದ್ದರೂ ತನ್ನ ಸೇನೆಯಲ್ಲಿ ಹೆಚ್ಚುಗಾರಿಕೆಯಿರುವದೆಂದು ಹೇಳುತ್ತಾನೆ :—

ಅಪರ್ಯಾಪ್ತಂ ತದಸ್ಮಾಕಂ ಬಲಂ ಭೀಷ್ಮಾಭಿರಕ್ಷಿತಮ್ |

ಪರ್ಯಾಪ್ತಂ ತ್ವಿದ್ರಮೇತೇಷಾಂ ಬಲಂ ಭೀಮಾಭಿರಕ್ಷಿತಂ || 10 ||

(ಭೀಷ್ಮಾಭಿರಕ್ಷಿತಂ) ಸೂಕ್ಷ್ಮಬುದ್ಧಿಯುಳ್ಳ ಮತ್ತು ತಮ್ಮ ಮನಸ್ಸಿಗೆ ಬಂದರೆ ಮಾತ್ರ ಸಾಯುವ ಭೀಷ್ಮರ ರಕ್ಷಣೆಗೊಳಪಟ್ಟಿರುವಂಥ (ಅಸ್ಮಾಕಂ) ನಮ್ಮ (ತತ್ ಬಲಂ) ಆ ಸೇನೆಯು (ಅಪರ್ಯಾಪ್ತಂ) ಹನ್ನೊಂದಕ್ಷೋಹಿಣಿ ಇರುವ ದರಿಂದ ಲೆಕ್ಕವಿಲ್ಲದಷ್ಟಿರುವದು. ಪಾಂಡವರ ಸೇನೆಗೆ ಧೃಷ್ಟದ್ಯುಮ್ನನು ಸೇನಾ ನಾಯಕನಾದರೂ ಅವನು ಸೇನಾನಾಯಕನಾಗುವುದಕ್ಕೆ ಮೊದಲು ಪಾಂಡವರ ಸೇನೆಯು ಭೀಮನ ರಕ್ಷಣೆಯಲ್ಲಿ ಬಂದು ನಿಂತದ್ದರಿಂದ (ಭೀಮಾಭಿರಕ್ಷಿತಂ) ಸ್ಥೂಲಬುದ್ಧಿಯವನಾದ ಭೀಮನ ರಕ್ಷಣೆಗೊಳಪಟ್ಟ (ಇದಂ) ಈ (ಏತೇಷಾಂ) ಪಾಂಡವರ (ಬಲಂ) ಸೇನೆಯು (ಪರ್ಯಾಪ್ತಂ) ಏಳೇ ಅಕ್ಷೋಹಿಣಿ ಇರುವದರಿಂದ ಬೆರಳತುದಿಯಲ್ಲಿ ಎಣಿಸಿಬಿಡಬಹುದು.

ಇಷ್ಟಾದರೂ ಕಿವಿಗೊಡದಿರುವ ಗುರುಗಳನ್ನು ನೋಡಿ ದುರ್ಮೋಧನನು ಅಧಿಕಾರಯುಕ್ತವಾಣಿಯಿಂದ ಹೇಳುತ್ತಾನೆ :—

ಅಯನೇಷು ಚ ಸರ್ವೇಷು ಯಥಾಭಾಗಮವಸ್ಥಿತಾಃ |

ಭೀಷ್ಮಮೇವಾಭಿರಕ್ಷಂತು ಭವಂತಃ ಸರ್ವ ಏವ ಹಿ || 11 ||

ಸೇನಾಪತಿಗಳಾದ ಭೀಷ್ಮರು ಶತ್ರುಗಳನ್ನೆಲ್ಲ ಗೆಲ್ಲುವ ಸಮರ್ಥರಾದ್ದರಿಂದ

(ಭವಂತಃ) ನೀವು (ಸರ್ವ ಏವ) ಎಲ್ಲರೂ (ಹಿ) ಇನ್ನು (ಸರ್ವೇಷು) ಎಲ್ಲಾ (ಆಯನೇಷು ಚ) ವ್ಯೂಹದ ಬಾಗಿಲುಗಳಲ್ಲಿಯೂ (ಯಥಾಭಾಗಂ) ನಿಮನಿಮಗೆ ಗೊತ್ತು ಮಾಡಿಕೊಟ್ಟಿರುವ ಕಡೆಗಳಲ್ಲಿ (ಅವಸ್ಥಿತಾಃ) ಇದ್ದುಕೊಂಡು (ಭೀಷ್ಮಮೇವ) ಭೀಷ್ಮನನ್ನೇ (ಅಭಿರಕ್ಷಂತು) ಎಲ್ಲ ಕಡೆಯಿಂದಲೂ ಕಾಯಬೇಕು.

ಇದಕ್ಕೂ ದ್ರೋಣರು ಉತ್ತರವನ್ನು ಕೊಡದಿರುವದನ್ನು ನೋಡಿ ಮುಮ್ಮಗನಾದ ದುರ್ಯೋಧನನು ತೀರ ನಿರಾಶನಾದಾನೆಂದು ಮಮತೆಯಿಂದ ಭೀಷ್ಮರು ತಮ್ಮ ಬೆಂಬಲವನ್ನು ಸೂಚಿಸುತ್ತಾರೆ :—

ತಸ್ಯ ಸಂಜನಯನ್ ಹರ್ಷಂ ಕುರುವೃದ್ಧಃ ಪಿತಾಮಹಃ |

ಸಿಂಹನಾದಂ ವಿನದ್ಯೋಚ್ಚೈಃ ಶಂಖಂ ದಧೌ ಪ್ರತಾಪವಾನ್ || 12 ||

(ತಸ್ಯ) ಸಂಧಿಮಾಡಿಕೊಳ್ಳೆಂದು ಮುಂತಾಗಿ ಹೇಳಿದ ಯಾವ ಉಪದೇಶಕ್ಕೂ ಕಿವಿಗೊಡದಿರುವವನೊಡನೆ ಮಾತಾಡುವದೇನೆಂಬ ದ್ರೋಣರ ಉಪೇಕ್ಷೆಯಿಂದ ಬೆಪ್ಪಾಗಿಂತ ಆ ದುರ್ಯೋಧನನಿಗೆ (ಹರ್ಷಂ) ಸಂತೋಷವನ್ನು (ಸಂಜನಯನ್) ಹುಟ್ಟಿಸಿ (ಕುರುವೃದ್ಧಃ) ಕುರುವಂಶದ ಹಿರಿಯನೂ (ಪ್ರತಾಪವಾನ್) ಪರಾಕ್ರಮಶಾಲಿಯೂ (ಪಿತಾಮಹಃ) ಅಜ್ಜನೂ ಆದ ಭೀಷ್ಮನು (ಉಚ್ಚೈಃ) ಪಾಂಡವರಿಗೆ ಕೂಡ ಚೆನ್ನಾಗಿ ಕೇಳಿಸುವಂತೆ ಗಟ್ಟಿಯಾಗಿ (ಸಿಂಹನಾದಂ ವಿನದ್ಯ) ಸಿಂಹನಾದವನ್ನು ಮಾಡಿ (ಶಂಖಂ) ಶಂಖವನ್ನು (ದಧೌ) ಊದಿದನು.

ಆಮೇಲೆ ಸೈನಿಕರೆಲ್ಲರೂ ಸೇನಾಪತಿಯನ್ನು ಹಿಂಬಾಲಿಸಿದ್ದು :—

ತತಃ ಶಂಖಾಶ್ಚ ಭೇರೈಶ್ಚ ಪಣವಾನಕಗೋಮುಖಾಃ |

ಸಹಸೈವಾಭ್ಯಹನ್ಯಂತ ಸ ಶಬ್ದಸ್ತುಮುಲೋಽಭವತ್ || 13 ||

(ತತಃ) ಸೇನಾಪತಿಗಳಾದ ಭೀಷ್ಮರು ಯುದ್ಧದ ಸಿದ್ಧತೆಯನ್ನು ತೋರಿಸುತ್ತಲೆ, ಸೇನೆಯಲ್ಲಿ ಎಲ್ಲರಿಂದಲೂ (ಶಂಖಾಶ್ಚ) ಶಂಖಗಳೂ (ಭೇರೈಶ್ಚ) ಭೇರಿಗಳೂ (ಪಣವ + ಆನಕ + ಗೋಮುಖಾಃ) ಮೃದಂಗಗಳೂ ನಗಾರಿಗಳೂ ರಣಸಿಂಹಗಳೂ (ಸಹಸೈವ್ಯ) ಒಂದೇ ಕಾಲದಲ್ಲಿಯೇ (ಅಭ್ಯಹನ್ಯಂತ) ಚೆನ್ನಾಗಿ ಬಾರಿಸಲ್ಪಟ್ಟವು. (ಸ ಶಬ್ದಃ) ಆ ಗದ್ದಲವು (ತುಮುಲಃ + ಅಭವತ್) ಎಲ್ಲೆಲ್ಲಿಯೂ ತುಂಬಿ ತೂರುವಂತಾಯಿತು.

ಇಷ್ಟಾಗುತ್ತಲೆ ಪಾಂಡವರ ಸೇನೆಯಲ್ಲೇನು ನಡೆಯಿತೆಂದರೆ :—

ತತಃ ಶ್ವೇತೈರ್ಹಯೈರ್ಯುಕ್ತೇ ಮಹತಿ ಸ್ಯಂದನೇ ಸ್ಥಿತೌ |

ಮಾಧವಃ ಪಾಂಡವಶ್ಚೈವ ದಿವ್ಯೌ ಶಂಖೌ ಪ್ರದಧ್ಮತುಃ || 14 ||

(ತತಃ) ಕುರುಸೇನೆಯ ಸಾಮಾನ್ಯವಾದ ಶಂಖಗಳ ಧ್ವನಿಯಾಗುತ್ತಲೆ ಅತ್ತ ದುರ್ಮ್ಯೋಧನನು ಭೀಷ್ಮರ ಕಡೆಗೂ ದ್ರೋಣರ ಕಡೆಗೂ ನೋಡುತ್ತ ನಿಂತಿರುವಾಗ ಇತ್ತ ಸಾಮಾನ್ಯವಾದ ರಥಗಳಲ್ಲಿ ಕುಳಿತಿರುವ ಕೌರವರ ಮುಂದೆ, ಅಗ್ನಿದೇವನು<sup>1</sup> ಅನುಗ್ರಹ ಮಾಡಿ ತಂದುಕೊಟ್ಟ (ಶ್ವೇತೈಃ) ಬಿಳಿಯ ಬಣ್ಣದ (ಹಯೈಃ) ಕುದುರೆಗಳಿಂದ (ಯುಕ್ತೇ) ಹೂಡಲ್ಪಟ್ಟಿರುವುದಾಗಿ, ಯಾವ ಶತ್ರುವಿನಿಂದಲೂ ಕದಲಿಸುವದಕ್ಕೂ ಆಗದಂಥ (ಮಹತಿ) ಭಾರವಾದ (ಸ್ಯಂದನೇ) ರಥದಲ್ಲಿ (ಸ್ಥಿತೌ) ಕುಳಿತುಕೊಂಡು (ಮಾಧವಃ) ಕೃಷ್ಣನೂ (ಪಾಂಡವಶ್ಚೈವ) ಅರ್ಜುನನೂ, ತಮ್ಮ ಸಿದ್ಧತೆಯನ್ನೂ ಸೂಚಿಸಿ (ದಿವ್ಯೌ) ಪ್ರಖ್ಯಾತವಾದ (ಶಂಖೌ) ಶಂಖಗಳನ್ನು (ಪ್ರದಧ್ಮತುಃ) ಊದಿದರು.

ಪಾಂಡವರ ಶಂಖಗಳು ಪ್ರಖ್ಯಾತವಾದವುಗಳೆಂದು ತೋರಿಸುವದಕ್ಕಾಗಿ ಆ ಶಂಖಗಳ ಹೆಸರನ್ನೆಲ್ಲ ಹೇಳಿದ್ದು :—

ಪಾಂಚಜನ್ಯಂ ಹೃಷಿಕೇಶೋ ದೇವದತ್ತಂ ಧನಂಜಯಃ |

ಪೌಂಡ್ರಂ ದಧ್ಮೌ ಮಹಾಶಂಖಂ ಭೀಮಕರ್ಮಾ ವೃಕೋದರಃ || 15 ||

ಅನಂತವಿಜಯಂ ರಾಜಾ ಕುಂತೀಪುತ್ರೋ ಯುಧಿಷ್ಠಿರಃ |

ನಕುಲಃ ಸಹದೇವಶ್ಚ ಸುಘೋಷಮಣಿಪುಷ್ಪಕೌ || 16 ||

(ಹೃಷಿಕೇಶಃ) ಎಲ್ಲರ ಇಂದ್ರಿಯಗಳನ್ನೂ ತನ್ನ ಅಂಕೆಯಲ್ಲಿಟ್ಟು ಕೊಂಡಿರುವ ಕೃಷ್ಣನು (ಪಾಂಚಜನ್ಯಂ) ಪಂಚಜನನೆಂಬ ರಾಕ್ಷಸನನ್ನು ಕೊಂದು ಪಡೆದ ಪಾಂಚಜನ್ಯವೆಂಬ ಶಂಖವನ್ನೂ (ಧನಂಜಯಃ) ದಿಗ್ವಿಜಯಮಾಡಿ ಸಮಸ್ತ ರಾಜರಿಂದಲೂ ಕಾಣಿಕೆಯನ್ನು ತಂದ ಅರ್ಜುನನು (ದೇವದತ್ತಂ) ದೇವತೆಗಳು ಕೊಟ್ಟ ದೇವದತ್ತವೆಂಬ ಶಂಖವನ್ನೂ (ಭೀಮಕರ್ಮಾ) ಇತರರ ಎದೆಯೊಡೆಯುವಂಥಾ ಕರ್ಮಗಳನ್ನು ಮಾಡಬಲ್ಲವನೂ (ವೃಕೋದರಃ) ಚೆನ್ನಾಗಿ

1. ಹಿಂದೆ ಅರ್ಜುನನು ಪಾಂಡವವೆಂಬ ವನವನ್ನು ಅಗ್ನಿಗೆ ಭೋಜನಾರ್ಥವಾಗಿ ಕೊಟ್ಟಾಗ ಅಗ್ನಿದೇವನು ಈ ರಥವನ್ನು ಅರ್ಜುನನಿಗೆ ಕೊಟ್ಟನೆಂದು ಕಥೆ ಇದೆ.

ತಂದು ಅರಗಿಸಿಕೊಳ್ಳುವವನೂ ಆದ ಭೀಮನು (ಪೌಂಡ್ರಂ) ಪೌಂಡ್ರವೆಂಬ ಹೆಸರಿನ (ಮಹಾಶಂಖಂ) ದೊಡ್ಡ ಶಂಖವನ್ನೂ (ರಾಜಾ) ರಾಜಸೂಯಯಾಗವನ್ನು ಮಾಡಿ ರಾಜನೆನಿಸಿಕೊಂಡಿರುವವನಾಗಿ ಮತ್ತು (ಕುಂತೀಪುತ್ರಃ) ಕುಂತೀ ದೇವಿಯು ತಪಸ್ಸನ್ನು ಮಾಡಿ ಯಮನ ಅನುಗ್ರಹದಿಂದ ಪಡೆದ ಮಗನಾಗಿ (ಯುಧಿಷ್ಠಿರಃ) ಯುದ್ಧದಲ್ಲಿ ಜಯಶಾಲಿಯಾಗುವಂಥ ಧರ್ಮರಾಜನು (ಅನಂತವಿಜಯಂ) ಶಾಶ್ವತವಾದ ಜಯವನ್ನು ತಂದುಕೊಡುವಂಥ ಅನಂತ ವಿಜಯವೆಂಬ ಶಂಖವನ್ನೂ (ನಕುಲಃ) ನಕುಲನೂ (ಸಹದೇವಶ್ಚ) ಸಹದೇವನೂ (ಸುಘೋಷ+ಮಣಿಪುಷ್ಪಕೌ) ಸುಘೋಷವೆಂಬ ಮತ್ತು ಮಣಿಪುಷ್ಪಕವೆಂಬ ಶಂಖವನ್ನೂ (ದಧೌ) ಊದಿದರು.

ಭೀಷ್ಮರನ್ನು ಕೌರವರ ಸೈನಿಕರು ಹಿಂಬಾಲಿಸಿದಂತೆ ಪಾಂಡವರನ್ನು ಅವರ ಸೈನಿಕರು ಹಿಂಬಾಲಿಸಿದ್ದು :—

ಕಾಶ್ಯಶ್ಚ ಪರಮೇಷ್ಟ್ವಾಸಃ ಶಿಖಂಡೀ ಚ ಮಹಾರಥಃ |

ಧೃಷ್ಟದ್ಯುಮ್ನೋ ವಿರಾಟಶ್ಚ ಸಾತ್ಯಕಿಶ್ಚಾಪರಾಜಿತಃ

|| 17 ||

ದ್ರುಪದೋ ದ್ರೌಪದೇಯಾಶ್ಚ ಸರ್ವಶಃ ಪೃಥಿವೀಪತೇ |

ಸೌಭದ್ರಶ್ಚ ಮಹಾಬಾಹುಃ ಶಂಖಾನ್ ದಧ್ರುಃ ಪೃಥಕ್ ಪೃಥಕ್ || 18 ||

(ಪೃಥಿವೀಪತೇ) ಧೃತರಾಷ್ಟ್ರರಾಜನೆ, ಕೇಳು. (ಪರಮೇಷ್ಟ್ವಾಸಃ) ದೊಡ್ಡ ಬಿಲ್ಲನ್ನು ಹಿಡಿದ (ಕಾಶ್ಯಶ್ಚ) ಕಾಶಿರಾಜನೂ (ಮಹಾರಥಃ) ಒಬ್ಬನೇ ಹತ್ತು ಸಾವಿರ ಸೇನೆಯ ಮೇಲೆ ಕೈಮಾಡಬಲ್ಲವನಾದ, (ಶಿಖಂಡೀ ಚ ) ಮುಖದ ಮೇಲೆ ಮೀಶೆ ಇಲ್ಲದಿರುವ ಶಿಖಂಡಿಯೂ (ಧೃಷ್ಟದ್ಯುಮ್ನಃ) ಶತ್ರುಗಳನ್ನು ಹೀರುವ ಬಲವುಳ್ಳ ಧೃಷ್ಟದ್ಯುಮ್ನನೂ (ವಿರಾಟಶ್ಚ) ಶತ್ರುಗಳನ್ನು ಗಿರನೆ ತಿರುಗಿಸಿಬಿಡುವಂಥ ವಿರಾಟನೂ (ಅಪರಾಜಿತಃ) ಮತ್ತೊಬ್ಬರಿಗೆ ಸೋಲದಿರುವ (ಸಾತ್ಯಕಿಶ್ಚ) ಸಾತ್ಯಕಿಯೂ (ದ್ರುಪದಃ) ಮರದ ಗುರ್ತಿನ ಧ್ವಜವುಳ್ಳ ದ್ರುಪದನೂ (ದ್ರೌಪದೇಯಾಶ್ಚ) ದ್ರೌಪದಿಯ ಐವರು ಮಕ್ಕಳೂ (ಮಹಾಬಾಹುಃ) ಮೊಣಕಾಲವರೆಗೆ ತೋಳುಗಳುಳ್ಳ (ಸೌಭದ್ರಶ್ಚ) ಸುಭದ್ರೆಯ ಮಗನಾದ ಅಭಿಮನ್ಯುವೂ (ಸರ್ವಶಃ) ಎಲ್ಲರೂ ಕೂಡಿ (ಪೃಥಕ್ ಪೃಥಕ್) ಬೇರೆ ಬೇರೆಯಾಗಿ (ಶಂಖಾನ್) ಶಂಖಗಳನ್ನು (ದಧ್ರುಃ) ಊದಿದರು.

ಕೌರವರ ಕಡೆಯ ಶಂಖವು ಬರೀ ಸಿದ್ಧತೆಯನ್ನು ತೋರಿಸಿತ್ತು ಪಾಂಡವರ ಕಡೆಯದು ಅಷ್ಟು ಮಾತ್ರವೇ ಅಲ್ಲ :—

ಸ ಘೋಷೋ ಧಾರ್ತರಾಷ್ಟ್ರಾಣಾಂ ಹೃದಯಾನಿ ವ್ಯದಾರಯತ್  
ನಭಶ್ಚ ಪೃಥಿವೀಂ ಚೈವ ತುಮುಲೋ ವ್ಯನುನಾದಯನ್ || 19 ||

(ಸ ಘೋಷಃ) ಆ ಗದ್ದಲವು (ತುಮುಲಃ) ದಟ್ಟವಾಗಿ (ನಭಶ್ಚ) ಆಕಾಶವನ್ನೂ (ಪೃಥಿವೀಂ ಚೈವ) ಭೂಮಿಯನ್ನೂ ಕೂಡ (ವ್ಯನುನಾದಯನ್) ಪ್ರತಿಧ್ವನಿಯಿಂದ ತುಂಬಿದ್ದಲ್ಲದೆ (ಧಾರ್ತರಾಷ್ಟ್ರಾಣಾಂ) ಕೌರವರ (ಹೃದಯಾನಿ) ಎದೆಗಳನ್ನು (ವ್ಯದಾರಯತ್) ಬಿರಿಯುವಂತೆ ಮಾಡಿತು.

ಇಂಥ ಭಯವೇನೂ ಇಲ್ಲದೆ ಪಾಂಡವರ ಸೇನೆಯಲ್ಲಿ ಮುಂದೆ ನಡೆದದ್ದು :—

ಅಥ ವ್ಯವಸ್ಥಿತಾನ್ ದೃಷ್ಟ್ವಾ ಧಾರ್ತರಾಷ್ಟ್ರಾನ್ ಕಪಿಧ್ವಜಃ |  
ಪ್ರವೃತ್ತೇ ಶಸ್ತ್ರಸಂಪಾತೇ ಧನುರುದ್ಯಮ್ಯ ಪಾಂಡವಃ || 20 ||  
ಹೃಷೀಕೇಶಂ ತದಾ ವಾಕ್ಯಮಿದಮಾಹ ಮಹೀಪತೇ |

(ಮಹೀಪತೇ) ಧೃತರಾಷ್ಟ್ರನೇ, ಕೇಳು. (ಅಥ) ಪಾಂಡವರ ಶಂಖಗಳ ಧ್ವನಿಯನ್ನು ಕೇಳಿದ ಮೇಲೆ (ವ್ಯವಸ್ಥಿತಾನ್) ಓಡಿಹೋಗದೆ ನಿಂತಿರುವಂಥ (ಧಾರ್ತರಾಷ್ಟ್ರಾನ್) ಕೌರವರನ್ನು (ದೃಷ್ಟ್ವಾ) ನೋಡಿ (ಪಾಂಡವಃ) ಪಾಂಡು ರಾಜನ ಮಕ್ಕಳಲ್ಲಿ ಪ್ರಮುಖನಾಗಿಯೂ (ಕಪಿಧ್ವಜಃ) ಮಹಾಪರಾಕ್ರಮಿಯಾದ ಹನುಮಂತನನ್ನು ಧ್ವಜದಲ್ಲಿರಿಸಿಕೊಂಡವನಾಗಿಯೂ ಇರುವ ಅರ್ಜುನನು (ಶಸ್ತ್ರಸಂಪಾತೇ) ಬಾಣವನ್ನು ಹೂಡಿಬಿಡುವಂಥ ಪ್ರಸಂಗವು (ಪ್ರವೃತ್ತೇ) ಒದಗಿರುವಾಗ (ಧನುಃ) ಗಾಂಡೀವಧನುಸ್ಸನ್ನು (ಉದ್ಯಮ್ಯ) ಕೈಗೆ ತೆಗೆದುಕೊಂಡು (ತದಾ) ಆಗ (ಹೃಷೀಕೇಶಂ) ಕೃಷ್ಣನನ್ನು ಕುರಿತು (ಇದಂ) ಈ (ವಾಕ್ಯಂ) ಮಾತನ್ನು (ಆಹ) ಹೇಳಿದನು.

ಅರ್ಜುನ ಉವಾಚ ಅರ್ಜುನನು ಹೇಳಿದ್ದು :-

ಸೇನಯೋರುಭಯೋರ್ಮಧ್ಯೇ ರಥಂ ಸ್ಥಾಪಯ ಮೇಽಚ್ಯುತ || 21 ||  
ಯಾವದೇತಾನ್ನಿರೀಕ್ಷೇಽಹಂ ಯೋದ್ಧು ಕಾಮಾನವಸ್ಥಿತಾನ್ |

ಕೈರ್ಮಯಾ ಸಹ ಯೋದ್ಧವ್ಯಮಸ್ಮಿನ್ ರಣಸಮುದ್ಯಮೇ || 22 ||

ಯೋತ್ಸ್ಯಮಾನಾನವೇಕ್ಷೇಽಹಂ ಯ ಏತೇಽತ್ರ ಸಮಾಗತಾಃ |

ಧಾರ್ತರಾಷ್ಟ್ರಸ್ಯ ದುರ್ಬುದ್ಧೇರ್ಯುದ್ಧೇ ಪ್ರಿಯಚಿಕೀರ್ಷವಃ || 23 ||

(ಅಚ್ಯುತ) ಸೋಲಿನ ಹೆದರಿಕೆಯಿಲ್ಲದಂಥ ಕೃಷ್ಣ, ನಂಟರಿಷ್ಟರೇ ಎಲ್ಲೆಲ್ಲಿಯೂ ಕಾಣುತ್ತಿರುವ (ಅಸ್ಮಿನ್) ಈ (ರಣಸಮುದ್ಯಮೇ) ಯುದ್ಧದ ಸಮಾರಂಭದಲ್ಲಿ (ಮಯಾ) ನನ್ನಿಂದ (ಕೈಃ ಸಹ) ಯಾರೊಡನೆ (ಯೋದ್ಧವ್ಯಂ) ಕಾದಾಟವಾಗಬೇಕೋ (ಯೋದ್ಧುಕ್ತಮಾನ್) ಯುದ್ಧದ ಬಯಕೆಯಿಂದ (ಅವಸ್ಥಿತಾನ್) ಬಂದು ನಿಂತಿರುವಂಥ (ಏತಾನ್) ಇವರನ್ನು (ಅಹಂ) ನಾನು (ಯಾವತ್ ನಿರೀಕ್ಷೇ) ನೋಡುವವರಿಗೆ ಅಥವಾ ನೋಡಬಹುದಾದ ಕಡೆ (ಉಭಯೋಃ) ನಮ್ಮ ಮತ್ತು ಕೌರವರ (ಸೇನಯೋಃ) ದಂಡುಗಳ (ಮಧ್ಯೇ) ನಡುವೆ (ಮೇ) ನನ್ನ (ರಥಂ) ತೇರನ್ನು (ಸ್ಥಾಪಯ) ನಿಲ್ಲಿಸು. ಏಕೆಂದರೆ (ದುರ್ಬುದ್ಧೇಃ) ಚಿಕ್ಕಪ್ಪನ ಮಕ್ಕಳ ಪಾಲನ್ನೂ ತಿಂದುತೇಗ ಬೇಕೆಂಬ ಕೆಟ್ಟ ಬುದ್ಧಿಯುಳ್ಳಂಥ (ಧಾರ್ತರಾಷ್ಟ್ರಸ್ಯ) ದುರ್ಯೋಧನನಿಗೆ (ಯುದ್ಧೇ) ಯುದ್ಧದಲ್ಲಿ (ಪ್ರಿಯಚಿಕೀರ್ಷವಃ) ಹಿತವನ್ನು ಮಾಡಬೇಕೆಂದು (ಯೇ ಏತೇ) ಯಾವ ಇವರು (ಅತ್ರ) ಈ ರಣರಂಗಕ್ಕೆ (ಸಮಾಗತಾಃ) ಬಂದಿದ್ದಾರೋ ಆ (ಯೋತ್ಸ್ಯಮಾನಾನ್) ಯುದ್ಧಾಪೇಕ್ಷೆಯುಳ್ಳವರನ್ನು (ಅಹಂ) ನಾನು (ಅವೇಕ್ಷೇ) ನೋಡುತ್ತೇನೆ.

ಮುಂದೆ ನಡೆದದ್ದೇನೆಂದರೆ :—

ಸಂಜಯ ಉವಾಚ ಸಂಜಯನು ಹೇಳಿದ್ದು :-

ಏವಮುಕ್ತೋ ಹೃಷೀಕೇಶೋ ಗುಡಾಕೇಶೇನ ಭಾರತ |

ಸೇನಯೋರುಭಯೋರ್ಮಧ್ಯೇ ಸ್ಥಾಪಯಿತ್ವಾ ರಥೋತ್ತಮಮ್

|| 24 ||

ಭೀಷ್ಮದ್ರೋಣಪ್ರಮುಖಿತಃ ಸರ್ವೇಷಾಂ ಚ ಮಹೀಕ್ಷಿತಾಮ್ |

ಉವಾಚ ಪಾರ್ಥ ಪಶ್ಯಂತಾನ್ ಸಮವೇತಾನ್ ಕುರೂನಿತಿ || 25 ||

(ಭಾರತ) ಭರತರಾಜನ ವಂಶದಲ್ಲಿ ಹುಟ್ಟಿದ ಧೃತರಾಷ್ಟ್ರರಾಯನೇ, ಕೇಳು. (ಗುಡಾಕೇಶೇನ) ಜಾಗರೂಕಸ್ವಭಾವವುಳ್ಳ ಅರ್ಜುನನಿಂದ (ಏವಂ) ಹೀಗೆ (ಉಕ್ತಃ) ಕೇಳಿಸಿಕೊಂಡವನಾಗಿ (ಹೃಷೀಕೇಶಃ) ಎಲ್ಲರ ಇಂದ್ರಿಯಗಳ

ಮೇಲೆಯೂ ಅಧಿಕಾರವನ್ನು ನಡೆಸುವಂಥ ಕೃಷ್ಣನು (ಭೀಷ್ಮದ್ರೋಣ ಪ್ರಮುಖತಃ) ಮುಖ್ಯರಾದ ಭೀಷ್ಮಾಚಾರ್ಯರ ಮತ್ತು ದ್ರೋಣಾಚಾರ್ಯರ ಎದುರಿಗೂ ಮತ್ತು (ಸರ್ವೇಷಾಂ) ಎಲ್ಲ (ಮಹೀಕ್ಷಿತಾಂ ಚ) ರಾಜರ ಎದುರಿಗೂ (ಉಭಯೋಃ) ಎರಡು (ಸೇನಯೋಃ) ದಂಡುಗಳ (ಮಧ್ಯೇ) ನಡುವೆ (ರಥೋತ್ತಮಮ್) ಅರ್ಜುನನ ಉತ್ತಮವಾದ ರಥವನ್ನು (ಸ್ಥಾಪ ಯಿತ್ವಾ) ನಿಲ್ಲಿಸಿ “(ಪಾರ್ಥ) ನಮ್ಮ ತಂದೆಯ ಒಡಹುಟ್ಟಿದ ಪೃಥೆಯೆಂಬುವಳ ಮಗನಾದ ಅರ್ಜುನನೆ, ಕೇಳು ; (ಸಮವೇತಾನ್) ಇಲ್ಲಿ ನೆರೆದಿರುವಂಥ (ಏತಾನ್) ಈ (ಕುರೂನ್) ಕೌರವರನ್ನು (ಪಶ್ಯ) ನೋಡು” (ಇತಿ) ಎಂದು (ಉವಾಚ) ಹೇಳಿದನು.

ರಣರಂಗದಲ್ಲಿ ಅರ್ಜುನನಿಗೆ ಕಂಡದ್ದು :—

ತತ್ರಾಪಶ್ಯತ್ಪಿತೃನ್ಪಾರ್ಥಃ ಪಿತೃನ್ವಥ ಪಿತಾಮಹಾನ್ |

ಆಚಾರ್ಯಾನ್ಮಾತುಲಾನ್ಪ್ರಾತ್ಯನ್ವತ್ಪ್ರಾನ್ವೌತ್ಪ್ರಾನ್ವಖೀಂಸ್ತಥಾ || 26 ||

ಶ್ವಶುರಾನ್ಸಹೃದಶ್ಚೈವ ಸೇನಯೋರುಭಯೋರಪಿ |

(ಪಾರ್ಥಃ) ಅರ್ಜುನನು (ತತ್ರ) ಅಲ್ಲಿ ನೆರೆದಿದ್ದಂಥ (ಉಭಯೋರಪಿ) ಎರಡೂ ಕಡೆಯ (ಸೇನಯೋಃ) ಸೇನೆಗಳಲ್ಲಿ (ಪಿತೃನ್) ಇದ್ದ (ಪಿತೃನ್) ಭೂರಿಶ್ರವನೆ ಮೊದಲಾದ ತಂದೆಯ ಸಂಬಂಧದವರನ್ನೂ (ಅಥ) ಅದೇ ರೀತಿಯಲ್ಲಿ (ಪಿತಾಮಹಾನ್) ಭೀಷ್ಮ, ಸೋಮದತ್ತ - ಮೊದಲಾದ ಅಜ್ಜಂದಿ ರನ್ನೂ (ಆಚಾರ್ಯಾನ್) ದ್ರೋಣಕೃಪರೇ ಮೊದಲಾದ ಆಚಾರ್ಯರನ್ನೂ (ಮಾತು ಲಾನ್) ಶಲ್ಯ, ಶಕುನಿ - ಮೊದಲಾದ ಸೋದರಮಾವಂದಿರನ್ನೂ (ಭ್ರಾತೃನ್) ದುರ್ಮ್ಯೋಧನನೇ ಮೊದಲಾದ ಅಣ್ಣತಮ್ಮಂದಿರನ್ನೂ (ಪುತ್ರಾನ್) ಲಕ್ಷ್ಮಣ ಮೊದಲಾದ ಮಕ್ಕಳನ್ನೂ (ಪೌತ್ರಾನ್) ಆ ಲಕ್ಷ್ಮಣನ ಮಕ್ಕಳು ಮೊದಲಾದವ ರನ್ನೂ (ಸಖೀನ್) ತನ್ನ ಜೊತೆಗಾರರಾದ ಅಶ್ವತ್ಥಾಮ, ಜಯದ್ರಥ ಮೊದಲಾ ದವರನ್ನೂ (ತಥ) ಹಾಗೆಯೇ (ಶ್ವಶುರಾನ್) ಪಾಂಡ್ಯ ಮೊದಲಾದ ಮಾವಂದಿ ರನ್ನೂ (ಸಹೃದಶ್ಚೈವ) ಕೃತವರ್ಮ, ಭವದತ್ತ - ಮೊದಲಾದ ಉಪಕಾರಿಗಳನ್ನೂ ಕೂಡ (ಅಪಶ್ಯತ್) ನೋಡಿದನು.

ಇದರಿಂದಾದದ್ದೇನೆಂದರೆ :—

ತಾನ್ಸಮೀಕ್ಷ್ಯ ಸ ಕೌಂತೇಯಃ ಸರ್ವಾನ್ಬನ್ಧನವಸ್ಥಿತಾನ್ || 27 ||  
ಕೃಪಯಾ ಪರಯಾವಿಷ್ಟೋ ವಿಷೀದನ್ನಿದಮಬ್ರವೀತ್ |

(ಅವಸ್ಥಿತಾನ್) ಯುದ್ಧಕ್ಕೆ ಬಂದುನಿಂತಿರುವಂಥ (ತಾನ್) ಆ (ಸರ್ವಾನ್) ಎಲ್ಲ (ಬಂಧೂನ್) ನಂಟರನ್ನೂ (ಸಮೀಕ್ಷ್ಯ) ನೋಡಿ (ಸ ಕೌಂತೇಯಃ) ಆ ಅರ್ಜುನನು (ಪರಯಾ) ಹೆಚ್ಚಾದ (ಕೃಪಯಾ) ಕನಿಕರದಿಂದ (ಆವಿಷ್ಟಃ) ಆವೇಶವನ್ನು ಹೊಂದಿ (ವಿಷೀದನ್) ವಿಷಾದಗೊಂಡು (ಇದಂ) ಮುಂದೆ ಹೇಳುವ ಮಾತನ್ನು (ಅಬ್ರವೀತ್) ಹೇಳಿದನು.

ಅರ್ಜುನ ಉವಾಚ ಅರ್ಜುನನು ಹೇಳಿದ್ದು :—

ದೃಷ್ಟ್ವೇಮಂ ಸ್ವಜನಂ ಕೃಷ್ಣ ಯುಯುತ್ಸುಂ ಸಮುಪಸ್ಥಿತಮ್ || 28 ||  
ಸೀದಂತಿ ಮಮ ಗಾತ್ರಾಣಿ ಮುಖಂ ಚ ಪರಿಶುಷ್ಯತಿ |  
ವೇಪಥುಶ್ಚ ಶರೀರೇ ಮೇ ರೋಮಹರ್ಷಶ್ಚ ಜಾಯತೇ || 29 ||

(ಕೃಷ್ಣ) ಶರಣರ ದುಃಖಗಳನ್ನೆಲ್ಲ ಸೆಳೆದುಕೊಳ್ಳುವಂಥ ಕೃಷ್ಣನೆ, ಕೇಳು. (ಯುಯುತ್ಸುಂ) ಯುದ್ಧ ಮಾಡಬೇಕೆಂದು (ಸಮುಪಸ್ಥಿತಮ್) ನೆರೆದಿರುವ (ಇಮಂ) ಈ (ಸ್ವಜನಂ) ನೆಂಟರಿಷ್ಟರನ್ನು (ದೃಷ್ಟ್ವಾ) ನೋಡಿ, ಏಕೋ ನನ್ನ ಧೈರ್ಯವೇ ಹಾರಿಹೋಗಿದೆ ; ಆದ್ದರಿಂದಲೆ (ಮಮ) ನನ್ನ (ಗಾತ್ರಾಣಿ) ಕೈಕಾಲು ಮೊದಲಾದ ಅವಯವಗಳು (ಸೀದಂತಿ) ಸೊರಗುತ್ತಿವೆ ; (ಮುಖಂ ಚ ) ಬಾಯಿಯು ಕೂಡ (ಪರಿಶುಷ್ಯತಿ) ಬಹಳ ಒಣಗುತ್ತಿದೆ ; ಇದನ್ನು ನಾನು ಹೇಗೆ ಬಚ್ಚಿಟ್ಟುಕೊಳ್ಳಲಿ ! (ಮೇ) ನನ್ನ (ಶರೀರೇ) ಮೈಯಲ್ಲಿ (ವೇಪಥುಶ್ಚ) ನಡುಕವೂ (ರೋಮಹರ್ಷಶ್ಚ) ಕೂದಲು ನೆಟ್ಟಗಾಗುವಿಕೆಯೂ (ಜಾಯತೇ) ಉಂಟಾಗುತ್ತಿವೆ.

ಮತ್ತು :—

ಗಾಂಡೀವಂ ಸ್ರಂಸತೇ ಹಸ್ತಾತ್ತ್ವಕ್ಷೈವ ಪರಿದಹ್ಯತೇ |  
ನ ಚ ಶಕ್ನೋಮ್ಯವಸ್ಥಾತುಂ ಭ್ರಮತೀವ ಚ ಮೇ ಮನಃ || 30 ||

(ಹಸ್ತಾತ್) ಕೈಯಿಂದ (ಗಾಂಡೀವಂ) ಗಾಂಧೀವಧನುಸ್ಸು (ಸ್ರಂಸತೇ). ಕೆಳಗೆ ಬೀಳುತ್ತಿದೆ. (ತ್ವಕ್ಷೈವ) ಚರ್ಮವೂ ಕೂಡ, ಮನಸ್ಸಿಗಾಗಿರುವ ತಾಪದಿಂದ (ಪರಿದಹ್ಯತೇ) ಎಲ್ಲ ಕಡೆಯಲ್ಲಿಯೂ ಸುಡುತ್ತಿದೆ. ಗಾಂಧೀವವನ್ನು ಬಿಟ್ಟು



ಸುಮ್ಮನೆ ಇರೋಣವೆಂದರೂ (ಅವಸ್ಥಾತುಂ ಚ) ಇಲ್ಲಿ ನಿಲ್ಲುವದಕ್ಕೆ ಕೂಡ (ನ ಶಕ್ನೋಮಿ) ನನ್ನ ಕೈಯಲ್ಲಾಗುವದಿಲ್ಲ. (ಮೇ) ನನ್ನ (ಮನಃ) ಮನಸ್ಸು (ಭ್ರಮತೀವ ಚ) ಗಿರಗಿರನೆ ತಿರುಗುತ್ತಿರುವ ಹಾಗಿದೆ.

ಹೀಗೆ ಕೆಟ್ಟ ಲಕ್ಷಣಗಳು ನನ್ನ ಶರೀರದಲ್ಲಿ ಮಾತ್ರವೇ ಅಲ್ಲದೆ :—

ನಿಮಿತ್ತಾನಿ ಚ ಪಶ್ಯಾಮಿ ವಿಪರೀತಾನಿ ಕೇಶವ ।

ನ ಚ ಶ್ರೇಯೋಽನುಪಶ್ಯಾಮಿ ಹತ್ವಾ ಸ್ವಜನಮಾಹವೇ ॥ 31 ॥

(ಕೇಶವ) ಬ್ರಹ್ಮರುದ್ರರ ದುಃಖವನ್ನು ಕೂಡ ಕಳೆಯುವಂಥ ಕೃಷ್ಣನೆ, ಕೇಳು. (ವಿಪರೀತಾನಿ) ಕಾಣಬಾರದಾದಂಥ ವಿರುದ್ಧಗಳಾದ (ನಿಮಿತ್ತಾನಿ ಚ) ಅಪಶಕುನಗಳನ್ನೂ (ಪಶ್ಯಾಮಿ) ನೋಡುತ್ತೇನೆ. ಈ ಅಪಶಕುನಗಳು ಎರಡು ಸೇನೆಯವರಿಗೂ ಕಾಣುವದರಿಂದ ಇವೆಲ್ಲ ಕೌರವರಿಗಿರಬಹುದೆಂದೇಕೆ ತಿಳಿಯ ಬಾರದೆಂದರೆ ನನ್ನ ಶರೀರದಲ್ಲಿ ಕಾಣುವ ಕೆಟ್ಟ ಲಕ್ಷಣಗಳಿಂದ ಅವು ನನಗೇ ಸಂಬಂಧಿಸಿದಂತೆ ತೋರುತ್ತವೆ. ಅಲ್ಲದೆ ಯುದ್ಧದಲ್ಲಿ ಸಾಯುವದರಿಂದ ಸ್ವರ್ಗ ವಾಗುವದಾದರೂ (ಸ್ವಜನಂ) ನಂಟರಿಷ್ಟರನ್ನು (ಆಹವೇ) ಯುದ್ಧದಲ್ಲಿ (ಹತ್ವಾ) ಕೊಲ್ಲುವದರಿಂದ (ಶ್ರೇಯಃ ಚ) ಒಳ್ಳೆಯದಾದೀತೆಂದೇನೂ (ನ ಅನು ಪಶ್ಯಾಮಿ) ನನಗೆ ಕಾಣುವದಿಲ್ಲ.

ಯುದ್ಧಕ್ಕೆ ಬಂದವರನ್ನು ಕೊಲ್ಲುವದರಿಂದ ರಾಜ್ಯವು ಕೈಸೇರುವದೆಂದು ನೀನು ಹೇಳುವದಾದರೆ :—

ನ ಕಾಂಕ್ಷೇ ವಿಜಯಂ ಕೃಷ್ಣ ನ ಚ ರಾಜ್ಯಂ ಸುಖಾನಿ ಚ ।

ಕಿಂ ನೋ ರಾಜ್ಯೇನ ಗೋವಿಂದ ಕಿಂ ಭೋಗೈರ್ಜೀವಿತೇನ ವಾ ॥ 32 ॥

(ಕೃಷ್ಣ) ಕೃಷ್ಣನೇ, ಕೇಳು. (ವಿಜಯಂ) ಜಯವನ್ನೂ (ನಕಾಂಕ್ಷೇ) ನಾನು ಬಯಸುವದಿಲ್ಲ. (ರಾಜ್ಯಂ) ರಾಜ್ಯವನ್ನೂ (ಸುಖಾನಿ ಚ) ರಾಜಯೋಗ್ಯವಾದ ಸುಖಗಳನ್ನೂ (ನ ಚ) ಬಯಸುವದೂ ಇಲ್ಲ. (ಗೋವಿಂದ) ಅಂತರ್ಯಾಮಿ ಯಾಗಿ ಎಲ್ಲವನ್ನೂ ತಿಳಿದಿರುವಂಥ ಕೃಷ್ಣನೆ, ಕೇಳು. (ನಃ) ನಮಗೆ ಅಂಥ (ರಾಜ್ಯೇನ) ರಾಜ್ಯದಿಂದ (ಕಿಂ) ಏನು ಪ್ರಯೋಜನ? ಮತ್ತು (ಭೋಗೈಃ) ರಾಜ ಯೋಗ್ಯವಾದ ಸುಖಗಳಿಂದಾಗಲಿ (ಜೀವಿತೇನವಾ) ಬದುಕಿರುವದರಿಂದಲಾಗಲಿ (ಕಿಂ) ಏನು ಪ್ರಯೋಜನ ?

ಏಕೆಂದರೆ ಬಂಧುಗಳಿಂದ ಕೂಡಿದ್ದರಲ್ಲವೆ ಇವೆಲ್ಲ ಶೋಭಿಸುವದು?

ಯೇಷಾಮರ್ಥೇ ಕಾಂಕ್ಷಿತಂ ನೋ ರಾಜ್ಯಂ ಭೋಗಾಃ ಸುಖಾನಿ ಚ |  
ತ ಇಮೇಽವಸ್ಥಿತಾ ಯುದ್ಧೇ ಪ್ರಾಣಾಂಸ್ತ್ಯಕ್ತ್ವಾ ಧನಾನಿ ಚ || 33 ||

(ರಾಜ್ಯಂ) ರಾಜ್ಯವೂ (ಭೋಗಾಃ) ಸುಖದ ಸಾಧನಗಳೂ (ಸುಖಾನಿ ಚ) ಸುಖಗಳೂ ಕೂಡ (ಯೇಷಾಂ ಅರ್ಥೇ) ಯಾರಿಗಾಗಿ (ನಃ) ನಮಗೆ (ಕಾಂಕ್ಷಿತಂ) ಬೇಕಾಗಿವೆಯೋ (ತ ಇಮೇ) ಈ ಇವರು (ಪ್ರಾಣಾನ್) ಜೀವದ ಆಸೆಯನ್ನೂ (ಧನಾನಿ ಚ) ಹಣಕಾಸುಗಳ ಆಸೆಯನ್ನೂ (ತ್ಯಕ್ತ್ವಾ) ಬಿಟ್ಟು (ಯುದ್ಧೇ) ಯುದ್ಧಕ್ಕಾಗಿ (ಅವಸ್ಥಿತಾಃ) ನಿಂತಿದ್ದಾರೆ.

ಎಂಥ ನಂಟರಿಷ್ಟರೆಂದರೆ :—

ಆಚಾರ್ಯಾಃ ಪಿತರಃ ಪುತ್ರಾಸ್ತಥೈವ ಚ ಪಿತಾಮಹಾಃ |

ಮಾತುಲಾಃ ಶ್ವಶುರಾಃ ಪೌತ್ರಾಃ ಶ್ಯಾಲಾಃ ಸಂಬಂಧಿನಸ್ತಥಾ || 34 ||

(ಆಚಾರ್ಯಾಃ) ವಿದ್ಯಾಗುರುಗಳು, (ಪಿತರಃ) ತಂದೆಯ ವಾವೆಯವರು, (ಪುತ್ರಾಃ) ಮಕ್ಕಳು, (ತಥೈವ ಚ) ಅದೇ ರೀತಿಯಲ್ಲಿಯೇ (ಪಿತಾಮಹಾಃ) ಅಜ್ಜಂದಿರು, (ಮಾತುಲಾಃ) ಸೋದರಮಾವಂದಿರು, (ಶ್ವಶುರಾಃ) ಮಾವಂದಿರು, (ಪೌತ್ರಾಃ) ಮುಮ್ಮಕ್ಕಳು, (ಶ್ಯಾಲಾಃ) ಭಾವಮ್ಮೈದುನರು, (ತಥಾ) ಹಾಗೆಯೇ (ಸಂಬಂಧಿನಃ) ಬೇರೇಬೇರೆ ಸಂಬಂಧವುಳ್ಳವರು.

ಇವರೆಲ್ಲರೂ ನನ್ನನ್ನು ಕೊಲ್ಲುವರೆಂದರೆ :—

ಏತಾನ್ ಹಂತುಮಿಚ್ಛಾಮಿ ಘ್ನತೋಽಪಿ ಮಧುಸೂದನ |

ಅಪಿ ತ್ರೈಲೋಕ್ಯರಾಜ್ಯಸ್ಯ ಹೇತೋಃ ಕಿಂ ನು ಮಹೀಕೃತೇ || 35 ||

(ಮಧುಸೂದನ) ಧರ್ಮಮಾರ್ಗವನ್ನು ಬೆಳೆಸುವ ಕೃಷ್ಣನೇ, ಆಚಾರ್ಯರೇ ಮೊದಲಾದವರನ್ನು ಕೊಲ್ಲಬಹುದೆ? ಹೇಳು. ನನ್ನ ಅಭಿಪ್ರಾಯವೇನೆಂದರೆ- (ಘ್ನತೋಽಪಿ) ಅವರಿಂದ ನಾನು ಹೊಡೆತವನ್ನು ತಿಂದರೂ (ತ್ರೈಲೋಕ್ಯ ರಾಜ್ಯಸ್ಯ ಅಪಿ ಹೇತೋಃ) ಸ್ವರ್ಗಮರ್ತ್ಯಪಾತಾಲವೆಂಬ ಮೂರು ಲೋಕಗಳೂ ಸಿಕ್ಕುವವೆಂದರೂ ಕೂಡ (ಏತಾನ್) ಈ ಆಚಾರ್ಯರೇ ಮೊದಲಾದವರನ್ನು (ನ ಹಂತುಂ ಇಚ್ಛಾಮಿ) ಕೊಲ್ಲುವುದಕ್ಕೆ ಮನಸ್ಸು ಮಾಡಲಾರೆನು. (ಕಿಂ ನು ಮಹೀಕೃತೇ) ಇನ್ನು ಬರೀ ಈ ಮರ್ತ್ಯಲೋಕಕ್ಕಾಗಿ ಮಾಡೇನೆ ?

ಆಚಾರ್ಯರ ಮಾತಿರಲಿ ; ನಮಗೆ ಎಷ್ಟೋ ಬಗೆಯ ಕೇಡೆಣಿಸಿದ ದುರ್ಮೋಧನಾದಿಗಳನ್ನು ಕೊಲ್ಲಬಹುದಲ್ಲ ? ಎಂದರೆ :-

ನಿಹತ್ಯ ಧಾರ್ತರಾಷ್ಟ್ರಾನ್ನಃ ಕಾ ಪ್ರೀತಿಃ ಸ್ಯಾಜ್ಜನಾರ್ದನ |

ಪಾಪಮೇವಾಶ್ರಯೇದಸ್ಮಾನ್ದತ್ವೈತಾನಾತತಾಯಿನಃ<sup>1</sup> ||36||

(ಜನಾರ್ದನ) ದುರ್ಜನರನ್ನೆಲ್ಲ ನಾಶಮಾಡುವಂಥ, ಕೃಷ್ಣನೆ, ಕೇಳು. (ಧಾರ್ತರಾಷ್ಟ್ರಾನ್) ಕೌರವರನ್ನು (ನಿಹತ್ಯ) ಕೊಂದರೆ (ನಃ) ನಮಗೆ (ಕಾ ಪ್ರೀತಿಃ ಸ್ಯಾತ್) ಏನು ಸುಖವಾದೀತು ? ಸುಖವಿಲ್ಲದಿರುವದಿಷ್ಟೇ ಅಲ್ಲ, ಶತ್ರುಗಳನ್ನು ಕೊಂದು ಬಾಳಬೇಕೆಂಬುವದು ವ್ಯಾವಹಾರಿಕ ಸುಖವನ್ನು ಲಕ್ಷ್ಯದಲ್ಲಿಟ್ಟುಕೊಂಡು ಹೇಳುವ ಮಾತು. ಯಾರಿಗೂ ಯಾವ ಹಿಂಸೆಯನ್ನೂ ಮಾಡಬಾರದೆಂಬವದು ಪಾರಮಾರ್ಥಿಕ ಸುಖವನ್ನು ಲಕ್ಷ್ಯದಲ್ಲಿಟ್ಟುಕೊಂಡು ಹೇಳುವ ಮಾತು. ಕ್ಷಣಿಕವಾದ ವ್ಯಾವಹಾರಿಕ ಸುಖದ್ದೇನು ಹೆಚ್ಚುಗಾರಿಕೆ? ಪಾರಮಾರ್ಥಿಕ ಸುಖದ ದೃಷ್ಟಿಯಿಂದ ನೋಡಿದರೆ (ಏತಾನ್) ಈ (ಆತತಾಯಿನಃ) ಸುಡುವದು, ವಿಷವನ್ನುಣಿಸುವದು, ಶಸ್ತ್ರದಿಂದ ಹೊಡೆಯುವದು, ಧನವನ್ನು ಸೂರೆಮಾಡಿಕೊಳ್ಳುವದು, ಭೂಮಿಯನ್ನು ಅಪಹರಿಸುವದು, ಹೆಂಗಸರನ್ನು ಅವಮಾನಗೊಳಿಸುವದು - ಈ ಆರು ಬಗೆಯ ಕೇಡುಗಳನ್ನೂ ಎಣಿಸಿದಂಥ ಕೌರವರನ್ನು (ಹತ್ವಾ) ಕೊಂದರೆ (ಅಸ್ಮಾನ್) ನಮ್ಮನ್ನು (ಪಾಪಮೇವ) ಪಾಪವೇ (ಆಶ್ರಯೇತ್) ಬಂದು ಗಂಟುಬಿದ್ದೀತು.

ಆದ್ದರಿಂದ :-

ತಸ್ಮಾನ್ನಾರ್ಹಾವಯಂ ಹಂತುಂ ಧಾರ್ತರಾಷ್ಟ್ರಾನ್ ಸ್ವಬಾಂಧವಾನ್ |

ಸ್ವಜನಂ ಹಿ ಕಥಂ ಹತ್ವಾ ಸುಖಿನಃ ಸ್ಯಾಮ ಮಾಧವ ? || 37 ||

(ಮಾಧವ) ಲಕ್ಷ್ಮೀಪತಿಯಾದ ಕೃಷ್ಣನೆ, ಕೇಳು. (ತಸ್ಮಾತ್) ನಂಟರಿಷ್ಟರ ಕೊಲೆಯಿಂದ ಸ್ವರ್ಗಸುಖ ಮುಂತಾದುದಾಗುವದಕ್ಕೆ ಬದಲಾಗಿ ನಮಗೆ ಪಾಪವೇ ಗಂಟುಬೀಳುವ ಕಾರಣದಿಂದ (ಸ್ವಬಾಂಧವಾನ್) ನಮ್ಮ ನಂಟರಿಷ್ಟ

1. "ಅಸ್ಮಾನ್ ಹತ್ವಾ ಏತಾನ್ ಆತತಾಯಿನಃ ಪಾಪಮೇವ ಆಶ್ರಯೇತ್" ಎಂದು ಅನ್ವಯವನ್ನು ಮಾಡಿದರೆ "ನಮ್ಮನ್ನು ಕೊಂದರೆ ಈ ಕೇಡುಗರನ್ನು ಪಾಪವೇ ಬಂದು ಗಂಟುಬಿದ್ದೀತು" ಎಂದೂ ಅರ್ಥವಾಗುತ್ತದೆ.

ರಾದ (ಧಾರ್ತರಾಷ್ಟ್ರಾನ್) ಕೌರವನ ಕಡೆಯವರನ್ನು (ವಯಂ) ನಾವು (ಹಂತುಂ ನ ಅರ್ಹಾಃ) ಕೊಲ್ಲಬಾರದು. (ಹಿ) ಏಕೆಂದರೆ (ಸ್ವಜನಂ) ನಂಟರಿಷ್ಟರನ್ನು (ಹತ್ವಾ) ಕೊಂದು (ಕಥಂ) ಹೇಗೆ (ಸುಖಿನಃ ಸ್ಯಾಮ) ಸುಖಿಗಳಾದೇವು ?

ಬಂಧುಗಳಾದ ನಮ್ಮನ್ನು ಕೊಲ್ಲುವದಕ್ಕೆ ಕೌರವರು ಬಂದಿರುವಂತೆ ನಾವೇಕೆ ಅವರ ವಿಷಯದಲ್ಲಿ ನಡೆಯಬಾರದೆಂದರೆ :—

ಯದ್ಯಪ್ಯೇತೇ ನ ಪಶ್ಯಂತಿ ಲೋಭೋಪಹತಚೇತಸಃ |

ಕುಲಕ್ಷಯಕೃತಂ ದೋಷಂ ಮಿತ್ರದ್ರೋಹೇ ಚ ಪಾತಕಮ್ || 38 ||

ಕಥಂ ನ ಜ್ಞೇಯಮಸ್ಮಾಭಿಃ ಪಾಪಾದಸ್ಮಾನ್ನಿವರ್ತಿತುಮ್ |

ಕುಲಕ್ಷಯಕೃತಂ ದೋಷಂ ಪ್ರಪಶ್ಯದ್ಭಿರ್ಜನಾರ್ದನ || 39 ||

ಹಿರಿಯರೂ ಗುರುಗಳೂ ಎಂಬ ದೃಷ್ಟಿಯಿಂದ ನಾವು ಭೀಷ್ಮರನ್ನೂ ದ್ರೋಣರನ್ನೂ ಮೇಲುಪಂಕ್ತಿಯಾಗಿ ಇಟ್ಟುಕೊಳ್ಳುವದು ಯೋಗ್ಯವಾಗಿದ್ದರೂ ಅವರು ಹಣಕ್ಕಾಗಿ ಕೌರವನ ಸೇವೆಗೆ ಶರೀರವನ್ನು ಮಾರಿಕೊಂಡವರಾಗಿರುತ್ತಾರೆ. ಆದ್ದರಿಂದ (ಲೋಭೋಪಹತಚೇತಸಃ) ದುರಾಶೆಯಿಂದ ಹಾಳಾಗಿರುವ ಮನಸ್ಸುಳ್ಳ (ಏತೇ) ಇವರು (ಕುಲಕ್ಷಯಕೃತಂ) ಯುದ್ಧದಲ್ಲಿ ಕುಲವೆಲ್ಲ ನಾಶವಾಗುವದರಿಂದಾಗುವಂಥ (ದೋಷಂ) ಕೆಟ್ಟಪರಿಣಾಮವನ್ನೂ (ಮಿತ್ರದ್ರೋಹೇ) ಗೆಲೆಯರಿಗೆ ಎರಡಣಿಸುವದರ (ಪಾತಕಂ ಚ) ಪಾಪವನ್ನೂ ಕೂಡ (ಯದ್ಯಪಿ ನ ಪಶ್ಯಂತಿ) ನೋಡದೆ ಇದ್ದರೂ (ಜನಾರ್ದನ) ಕೃಷ್ಣನ, ಕೇಳು. (ಕುಲಕ್ಷಯಕೃತಂ) ಯುದ್ಧದಲ್ಲಿ ಕುಲವೆಲ್ಲ ನಾಶವಾಗುವದರಿಂದಾಗುವಂಥ (ದೋಷಂ) ಕೆಟ್ಟಪರಿಣಾಮವನ್ನು (ಪ್ರಪಶ್ಯದ್ಭಿಃ) ಚೆನ್ನಾಗಿ ಕಣ್ಣಿಗೆ ಕಟ್ಟಿದ ಹಾಗೆ ಕಾಣುತ್ತಿರುವ (ಅಸ್ಮಾಭಿಃ) ನಮಗೆ (ಅಸ್ಮಾತ್ ಪಾಪಾತ್) ಈ ಪಾಪದಿಂದ (ನಿವರ್ತಿತುಮ್) ಹಿಮ್ಮೆಟ್ಟುವದಕ್ಕೆ (ಕಥಂ) ಏಕೆ (ನ ಜ್ಞೇಯಂ) ತಿಳಿಯಬಾರದು ?

ಕುಲವೆಲ್ಲ ನಾಶವಾಗುವದರಿಂದಾಗುವ ಕೆಟ್ಟಪರಿಣಾಮವೇನೆಂದರೆ :—

ಕುಲಕ್ಷಯೇ ಪ್ರಣಶ್ಯಂತಿ ಕುಲಧರ್ಮಾಃ ಸನಾತನಾಃ |

ಧರ್ಮೇ ನಷ್ಟೇ ಕುಲಂ ಕೃತ್ಸುಮಧರ್ಮೋಽಭಿಭವತ್ಯುತ || 40 ||

(ಕುಲಕ್ಷಯೇ) ಕುಲವೆಲ್ಲ ನಾಶವಾದರೆ, ಆ ಹಿರಿಯರ ನಷ್ಟದ ಜೊತೆಗೆ

(ಸನಾತನಾಃ) ಬಹುಕಾಲದಿಂದ ನಡೆದುಕೊಂಡು ಬಂದಿರುವ (ಕುಲಧರ್ಮಾಃ) ಬೇರೆಬೇರೆ ಕುಲದ ಆಚಾರಗಳು (ಪ್ರಣಶ್ಯಂತಿ) ತೀರ ಹಾಳಾಗಿಹೋಗುತ್ತವೆ. (ಉತ) ಮತ್ತು (ಧರ್ಮಃ) ಕುಲಧರ್ಮಗಳು (ನಷ್ಟೇ) ಹಾಳಾಗಿಹೋದರೆ, ಬರೀ ಚಿಕ್ಕಪುಟ್ಟವರಾಗಿ ಉಳಿದುಕೊಂಡಿರುವ (ಕೃತ್ಸಂ ಕುಲಂ) ಕುಲವನ್ನೆಲ್ಲ (ಅಧರ್ಮಃ) ಅಧರ್ಮವು (ಅಭಿಭವತಿ) ತನ್ನ ಹಿಡಿತಕ್ಕೆ ಸಿಕ್ಕಿಸಿಕೊಳ್ಳುವದು.

ಆಮೇಲೆ :—

ಅಧರ್ಮಾಭಿಭವಾತ್ಕೃಷ್ಣ ಪ್ರದುಷ್ಯಂತಿ ಕುಲಸ್ತ್ರಿಯಃ |

ಸ್ತ್ರೀಷು ದುಷ್ಪಾಸು ವಾರ್ಷ್ಣೇಯ ಜಾಯತೇ ವರ್ಣಸಂಕರಃ || 41 ||

(ಕೃಷ್ಣ) ಕೃಷ್ಣನೆ, ಕೇಳು. (ಅಧರ್ಮಾಭಿಭವಾತ್) ಅಧರ್ಮಕ್ಕೆ ಸೋಲುವದ ರಿಂದ (ಕುಲಸ್ತ್ರಿಯಃ) ಸತ್ಕುಲದ ಹೆಂಗಸರು, ತಮ್ಮ ಪತಿಗಳು ಕುಲನಾಶವನ್ನು ಮಾಡಿದ ಪಾಪದ ಫಲವಾಗಿ (ಪ್ರದುಷ್ಯಂತಿ) ತೀರ ಕೆಟ್ಟುಹೋಗುವರು. (ವಾರ್ಷ್ಣೇಯ) ವೃಷ್ಟಿವಂಶದವನಾದ ಕೃಷ್ಣನೆ, ಕೇಳು. (ಸ್ತ್ರೀಷು) ಸ್ತ್ರೀಯರು (ದುಷ್ಪಾಸು) ಕೆಟ್ಟುಹೋದರೆ (ವರ್ಣಸಂಕರಃ) ಜಾತಿಯ ಬೆರಕೆಯು (ಜಾಯತೇ) ಹುಟ್ಟುತ್ತದೆ.

ಅದರಿಂದ ಮುಂದೆ :—

ಸಂಕರೋ ನರಕಾಯೈವ ಕುಲಘ್ನಾನಾಂ ಕುಲಸ್ಯ ಚ |

ಪತಂತಿ ಪಿತರೋ ಹೈಷಾಂ ಲುಪ್ತಪಿಂಡೋದಕಕ್ರಿಯಾಃ || 42 ||

(ಸಂಕರಃ) ಜಾತಿಯ ಬೆರಕೆಯು (ಕುಲಘ್ನಾನಾಂ) ಕುಲನಾಶವನ್ನು ಮಾಡಿದವರಿಗೆ ಮಾತ್ರವೇ ಅಲ್ಲ ; (ಕುಲಸ್ಯ ಚ) ಒಟ್ಟು ಕುಲಕ್ಕೆಲ್ಲ (ನರಕಾಯೈವ) ನರಕಕ್ಕೇ ದಾರಿಯಾಗುವದು. ಬೆರಕೆಯ ಜಾತಿಯ ಮಕ್ಕಳಿಂದ ವಂಶಾಭಿವೃದ್ಧಿಯಾಯಿತೆನ್ನಬಹುದೇ ಹೊರತು ಅವರು ಪಿಂಡ ಮೊದಲಾದದ್ದನ್ನು ಕೊಟ್ಟರೂ ಅದನ್ನು ಹಿರಿಯರು ತೆಗೆದುಕೊಳ್ಳುವದಿಲ್ಲ. (ಹಿ) ಆದ್ದರಿಂದಲೆ (ಏಷಾಂ) ಈ ಕುಲನಾಶಕರ (ಪಿತರಃ) ಹಿರಿಯರು (ಲುಪ್ತ ಪಿಂಡೋದಕ ಕ್ರಿಯಾಃ) ಪಿಂಡಪ್ರದಾನ, ಜಲತರ್ಪಣ- ಮೊದಲಾದ ಕ್ರಿಯೆಗಳನ್ನು ಪಡೆಯದವರಾಗಿ (ಪತಂತಿ) ಸ್ವರ್ಗದಿಂದ ಕೆಳಕ್ಕೆಬೀಳುವರು.

ಮತ್ತು :—

ದೋಷೈರೇತೈಃ ಕುಲಘ್ನಾನಾಂ ವರ್ಣಸಂಕರಕಾರಕೈಃ |

ಉತ್ಸಾದ್ಯಂತೇ ಜಾತಿಧರ್ಮಾಃ ಕುಲಧರ್ಮಾಶ್ಚ ಶಾಶ್ವತಾಃ || 43 ||

(ವರ್ಣಸಂಕರಕಾರಕೈಃ) ಜಾತಿಯ ಬೆರಕೆಯನ್ನು ಮಾಡುವಂಥ (ಕುಲಘ್ನಾನಾಂ) ಕುಲನಾಶಕರ (ಏತೈಃ) ಈ (ದೋಷೈಃ) ದೋಷಗಳಿಂದ (ಶಾಶ್ವತಾಃ) ಎಷ್ಟೋ ಹಿಂದಿನಿಂದ ನಡೆದು ಬಂದಿರುವ (ಜಾತಿಧರ್ಮಾಃ) ಜಾತಿಯ ಧರ್ಮಗಳೂ (ಕುಲಧರ್ಮಾಶ್ಚ) ಕುಲದ ಧರ್ಮಗಳೂ (ಉತ್ಸಾದ್ಯಂತೇ) ನಿರೂಲವಾಗುತ್ತವೆ.

ಇದರಿಂದ :—

ಉತ್ಸನ್ನಕುಲಧರ್ಮಾಣಾಂ ಮನುಷ್ಯಾಣಾಂ ಜನಾರ್ದನ |

ನರಕೇ ನಿಯತಂ<sup>1</sup> ವಾಸೋ ಭವತೀತ್ಯನುಶುಶ್ರಮ || 44 ||

(ಜನಾರ್ದನ) ಕೃಷ್ಣನೇ, ಕೇಳು. (ಉತ್ಸನ್ನಕುಲಧರ್ಮಾಣಾಂ) ಕುಲಧರ್ಮಗಳನ್ನೆಲ್ಲ ಬುಡಮೇಲಾಗಿ ಮಾಡಿಕೊಂಡಿರುವ (ಮನುಷ್ಯಾಣಾಂ) ಮನುಷ್ಯರಿಗೆ (ನಿಯತಂ) ಅವಶ್ಯವಾಗಿ (ನರಕೇ) ನರಕದಲ್ಲಿ (ವಾಸಃ) ವಾಸವು (ಭವತಿ) ಆಗುತ್ತದೆ (ಇತಿ) ಎಂದು (ಅನುಶುಶ್ರಮ) ದೊಡ್ಡವರ ಬಾಯಿಂದ ಕೇಳುತ್ತಿದ್ದೇವೆ.

ಆದ್ದರಿಂದ ನನಗೆ ತೋರುವ ಪಾಪಭೀತಿ ಏನೆಂದರೆ :—

ಅಹೋ ಬತ ಮಹತ್ಪಾಪಂ ಕರ್ತುಂ ವ್ಯವಸಿತಾ ವಯಮ್ |

ಯದ್ರಾಜ್ಯಸುಖಲೋಭೇನ ಹಂತುಂ ಸ್ವಜನಮುದ್ಯತಾಃ || 45 ||

(ಅಹೋ) ಆಹಾ! (ಬತ) ಎಂಥ ಕೆಲಸ ಮಾಡಿದೆನು ! (ರಾಜ್ಯಸುಖಲೋಭೇನ) ರಾಜ್ಯದಿಂದಾಗುವ ಸುಖದ ಮೇಲಿನ ದುರಾಶೆಯಿಂದ (ಸ್ವಜನಂ) ನಂಟರಿಷ್ಟರನ್ನು (ಹಂತುಂ) ಕೊಲ್ಲುವದಕ್ಕೆ (ಉದ್ಯತಾಃ ಯತ್) ಪ್ರಯತ್ನಮಾಡಿದ್ದು (ವಯಂ) ನಾವು (ಮಹತ್ಪಾಪಂ) ದೊಡ್ಡಪಾಪವನ್ನು (ಕರ್ತುಂ) ಮಾಡುವದಕ್ಕೆ (ವ್ಯವಸಿತಾಃ) ಪ್ರಯತ್ನಮಾಡಿದಂತಾಯಿತು.

ಹೀಗೆ ಕೈ ಬಿಟ್ಟು ಕೂತರೆ ಸಾಯಬೇಕಾದೀತೆಂದರೆ :—

1. 'ನರಕೇಽನಿಯತಂ' ಎಂದು ಪಾಠಾಂತರವಿದೆ. (ನರಕೇ ಅನಿಯತಂ ವಾಸಃ) ಎಷ್ಟು ದಿನವಾದರೂ ನರಕದಲ್ಲಿರಬೇಕಾಗುವದೆಂದರ್ಥ.

ಯದಿ ಮಾಮಪ್ರತೀಕಾರಮಶಸ್ತ್ರಂ ಶಸ್ತ್ರಪಾಣಯಃ |

ಧಾರ್ತರಾಷ್ಟ್ರಾ ರಣೇ ಹನ್ಯುಸ್ತನ್ಮೇ ಕ್ಷೇಮತರಂ<sup>1</sup> ಭವೇತ್ || 46 ||

(ಅಪ್ರತೀಕಾರಂ) ಬದಲು ಕೈಮಾಡದೆ ಇರುವಂಥ ಮತ್ತು (ಅಶಸ್ತ್ರಂ) ಕೈಯಲ್ಲಿ ಗಾಂಡೀವವಿಲ್ಲದೆ ಇರುವಂಥ (ಮಾಂ) ನನ್ನನ್ನು (ಶಸ್ತ್ರಪಾಣಯಃ) ಧನುರ್ಧಾರಿಗಳಾದ (ಧಾರ್ತರಾಷ್ಟ್ರಾಃ) ಕೌರವರು (ರಣೇ) ಯುದ್ಧದಲ್ಲಿ (ಯದಿ ಹನ್ಯುಃ) ಕೊಂದರೆ (ತತ್) ಅದು (ಮೇ) ನನಗೆ (ಕ್ಷೇಮತರಂ) ಬಹಳ ಒಳ್ಳೆಯದು (ಭವೇತ್) ಆದೀತು. ಏಕೆಂದರೆ ನಾನು ಬಂಧುಗಳ ಮೇಲೆ ಯುದ್ಧಕ್ಕೆ ಬಂದ ಪಾಪಕ್ಕೆ ಸಾವೇ ತಕ್ಕ ಪ್ರಾಯಶ್ಚಿತ್ತವು.

ಸಂಜಯ ಉವಾಚ ಸಂಜಯನು ಹೇಳಿದ್ದು :—

ಏವಮುಕ್ತಾರ್ಜುನಃ ಸಂಖ್ಯೇ ರಥೋಪಸ್ಥ ಉಪಾವಿಶತ್ |

ವಿಸೃಜ್ಯ ಸಶರಂ ಚಾಪಂ ಶೋಕಸಂವಿಗ್ನಮಾನಸಃ || 47 ||

(ಶೋಕಸಂವಿಗ್ನ ಮಾನಸಃ) ದುಃಖದಿಂದ ಪೀಡಿತವಾದ ಮನಸ್ಸುಳ್ಳ (ಅರ್ಜುನಃ) ಅರ್ಜುನನು (ಏವಂ) ಮೇಲೆ ಹೇಳಿದ ರೀತಿಯಲ್ಲಿ (ಉಕ್ತಾಃ) ಹೇಳಿ (ಸಶರಂ) ಬಾಣವನ್ನು ಹೂಡಿದ್ದಂಥ (ಚಾಪಂ) ಗಾಂಡೀವ ಧನುಸ್ಸನ್ನು (ವಿಸೃಜ್ಯ) ಕೈಬಿಟ್ಟು (ಸಂಖ್ಯೇ) ರಣರಂಗದಲ್ಲಿ (ರಥೋಪಸ್ಥಃ) ತೇರಿನ ಮೇಲೆ (ಉಪಾವಿಶತ್) ಕುಳಿತುಕೊಂಡನು.

<sup>2</sup>ಇತಿ ಶ್ರೀಮಹಾಭಾರತೇ ಶತಸಾಹಸ್ರಾಂ ಸಂಹಿತಾಯಾಂ ವೈಯಾಸಿಕ್ಯಾಂ

ಭೀಷ್ಮಪರ್ವಣಿ ಶ್ರೀಮದ್ಭಗವದ್ಗೀತಾಸು ಉಪನಿಷತ್ತು ಬ್ರಹ್ಮವಿದ್ಯಾಯಾಂ

ಯೋಗಶಾಸ್ತ್ರೇ ಶ್ರೀಕೃಷ್ಣಾರ್ಜುನಸಂವಾದೇ

ಅರ್ಜುನವಿಷಾದಯೋಗೋ ನಾಮ ಪ್ರಥಮೋಽಧ್ಯಾಯಃ



1. ಪ್ರಿಯತರಂ ಎಂದು ಪಾಠಾಂತರವಿದೆ.

2. “ಇಲ್ಲಿಗೆ ವ್ಯಾಸರು ರಚಿಸಿದ ನೂರು ಸಹಸ್ರ ಸಂಖ್ಯೆಯ ಗ್ರಂಥಗಳುಳ್ಳ ಶ್ರೀ ಮಹಾಭಾರತದೊಳಗಣ ಭೀಷ್ಮಪರ್ವದಲ್ಲಿ ಶ್ರೀಕೃಷ್ಣಾರ್ಜುನರ ಮಾತುಗಾರಿಕೆಯ ರೂಪದಲ್ಲಿ ಬ್ರಹ್ಮಜ್ಞಾನವನ್ನು ತಿಳಿಸುವ ಮತ್ತು ಅದರ ಸಾಧನಗಳನ್ನು ಹೇಳುವ ಭಗವದ್ಗೀತೆಯ ಶ್ಲೋಕಗಳೆಂಬ ಉಪನಿಷತ್ತುಗಳಲ್ಲಿ ಅರ್ಜುನವಿಷಾದಯೋಗವೆಂಬ ಮೊದಲನೆ ಅಧ್ಯಾಯವು ಮುಗಿಯಿತು.” ಎಂಬುದು ಈ ಸಮಾಪ್ತಿ ವಾಕ್ಯದ ತಾತ್ಪರ್ಯ. ಮುಂದೆ ಬೇರೆಬೇರೆ ಹೆಸರಿರುವ ಪ್ರತಿ ಅಧ್ಯಾಯದ ಸಮಾಪ್ತಿವಾಕ್ಯಕ್ಕೂ ಈ ಅನುವಾದವನ್ನು ಅನ್ವಯಿಸಿಕೊಳ್ಳಬೇಕು.

## ಎರಡನೆ ಅಧ್ಯಾಯ

ಈ ರೀತಿಯಲ್ಲಿ ಅರ್ಜುನನು ಯುದ್ಧದಿಂದ ತನಗೆ ಪಾಪವೇ ಗಂಟು ಬೀಳುವದೆಂದು ತಪ್ಪು ತಿಳಿದುಕೊಂಡು ಆ ಪಾಪಕ್ಕೆ ಹೆದರಿ ಕೈಮುದುರಿಕೊಂಡು ಕುಳಿತುಕೊಂಡನೆನ್ನುತ್ತಲೆ ಧರ್ಮಕ್ಷೇತ್ರದ ಪರಿಣಾಮವು ಧರ್ಮಪ್ರಿಯನಾದ ಅರ್ಜುನನ ಮೇಲೆ ಚೆನ್ನಾಗಿ ಆಯಿತೆಂದು ನೆನಸಿ ತನ್ನ ಮಕ್ಕಳಿಗಿನ್ನು ಭಯವಿಲ್ಲವೆಂದು ಉತ್ಸಾಹದ ಕಲ್ಪನೆಯನ್ನು ತಂದುಕೊಳ್ಳುತ್ತಿರುವ ಧೃತರಾಷ್ಟ್ರನಿಗೆ-

ಸಂಜಯ ಉವಾಚ ಸಂಜಯನು ಹೇಳಿದ್ದು :—

ತಂ ತಥಾ ಕೃಪಯಾವಿಷ್ಟಮಶ್ರುಪೂರ್ಣಾಕುಲೇಕ್ಷಣಮ್ |

ವಿಷೀದಂತಮಿದಂ ವಾಕ್ಯಮುವಾಚ ಮಧುಸೂದನಃ

|| 1 ||

(ತಥಾ) ಆ ರೀತಿಯಲ್ಲಿ ನನ್ನವರನ್ನು ನಾನು ಹೊಡೆಯುವದು ಹೇಗೆಂಬ (ಕೃಪಯಾ) ಮರುಕದಿಂದ (ಆವಿಷ್ಟಂ) ಆವೇಶವನ್ನು ಹೊಂದಿ (ಅಶ್ರುಪೂರ್ಣಾಕುಲೇಕ್ಷಣಮ್) ಕಣ್ಣೀರು ತುಂಬಿರುವದರಿಂದ ದೃಷ್ಟಿ ಮುಂದುವರಿಯಲಾರದೆ (ವಿಷೀದಂತಂ) ವ್ಯಥೆಪಡುತ್ತಿರುವಂಥ (ತಂ) ಆ ಅರ್ಜುನನನ್ನು ಕುರಿತು (ಮಧುಸೂದನಃ) ದುಷ್ಟನಾದ ಮಧುವೆಂಬ ರಾಕ್ಷಸನನ್ನು ಕೊಂದ ಶ್ರೀಕೃಷ್ಣನು (ಇದಂ) ಇದರ ಮುಂದೆ ಇಲ್ಲಿ ಹೇಳುವಂಥ (ವಾಕ್ಯಂ) ಮಾತನ್ನು (ಉವಾಚ) ಹೇಳಿದನು.

ಶ್ರೀಭಗವಾನುವಾಚ- ಐಶ್ವರ್ಯ, ಧರ್ಮ, ಯಶಸ್ಸು, ಶ್ರೀ, ವೈರಾಗ್ಯ, ಜ್ಞಾನ - ಇವೆಲ್ಲ ಪೂರ್ಣವಾಗಿರುವಂಥ ಶ್ರೀಕೃಷ್ಣನು ಹೇಳಿದ್ದು :—

ಕುತಸ್ತ್ವಾ ಕಶ್ಮಲಮಿದಂ ವಿಷಮೇ ಸಮುಪಸ್ಥಿತಮ್ |

ಅನಾರ್ಯಜುಷ್ಪಮಸ್ವರ್ಗ್ಯಮಕೀರ್ತಿಕರಮರ್ಜುನ

|| 2 ||

(ಅರ್ಜುನ) ಅರ್ಜುನನೆ, ಕೇಳು. ನೀನು ಈಗ ನಂಟರಿಷ್ಟರನ್ನು ನೋಯಿಸಲಾರೆನೆಂದು ದೊಡ್ಡದೊಂದು ಧರ್ಮವನ್ನು ಮೈಮೇಲೆ ಹಾಕಿಕೊಂಡಿರುವೆ



ಯಲ್ಲ! ಇದೇನು ಮೋಕ್ಷಕ್ಕೆ ಸಾಧನವೆಂದೋ ? ಸ್ವರ್ಗಕ್ಕೆ ಸಾಧನವೆಂದೋ ? ಅಥವಾ ಈ ಲೋಕದಲ್ಲಿಯೇ ಒಳ್ಳೇ ಹೆಸರಿಗೆ ಸಾಧನವೆಂದೋ ? - ಈ ಮೂರರಲ್ಲಿ ಯಾವದಕ್ಕೂ ಇದು ಸಾಧನವಲ್ಲ. ಹೇಗೆಂದರೆ ಮೋಕ್ಷವು ಉತ್ತಮರಿಗೆ ದೊರೆಯತಕ್ಕದ್ದು. ಯುದ್ಧಕ್ಕೆ ಬಂದಿರುವವರನ್ನು ನೋಡಿದಾಗ ಕೈಕಾಲುಗಳು ನಿಸ್ಸತ್ವವಾಗುವದೇ ಮೊದಲಾದ ದುರ್ಲಕ್ಷಣಗಳೆಲ್ಲಾ ಅಧಮರಲ್ಲಿ ತೋರತಕ್ಕವುಗಳೇ ಹೊರತು ಎಷ್ಟು ಮಾತ್ರವೂ ಉತ್ತಮರು ಅವುಗಳನ್ನು ತಮ್ಮೊಳಕ್ಕೆ ಬರಮಾಡಿಕೊಳ್ಳುವದಿಲ್ಲ. ಒಂದು ಪಕ್ಷ ನೀನು ಯುದ್ಧಕ್ಕೆ ಹಿಂದೆಗೆ ದಿರುವದು ಕನಿಕರದಿಂದಲೇ ಹೊರತು ಭಯದಿಂದಲ್ಲವೆಂದರೂ ಯುದ್ಧದಿಂದ ಹಿಮ್ಮೆಟ್ಟುವದೆಂಬುದೇ ಅಧಮರ ನಡವಳಿಕೆ. ಅದು (ಅನಾರ್ಯಜುಷ್ಠಂ) ಉತ್ತಮರ ನಡವಳಿಕೆಯಲ್ಲ. ಹೀಗೆ ನೀನು ಈಗ ಉತ್ತಮರ ಸಾಲಿಗೆ ಸೇರುವ ದಿಲ್ಲವಾದ್ದರಿಂದ ಮೋಕ್ಷದ ಆಸೆ ಇಲ್ಲ. ಇಷ್ಟೇ ಅಲ್ಲ; ಇದು ಮೋಕ್ಷಕ್ಕೆ ಅಡ್ಡಿಯನ್ನೇ ತಂದೊಡ್ಡತಕ್ಕದ್ದು. ಹೇಗೆಂದರೆ ಮೋಕ್ಷವನ್ನು ಬಯಸುವವರು ತಮ್ಮ ತಮ್ಮ ವರ್ಣಾಶ್ರಮಾಚಾರಗಳನ್ನು ಬಿಡುವದಿಲ್ಲ. ಏಕೆಂದರೆ ಅದರಿಂದಲೇ ಅವರಿಗೆ ಚಿತ್ತಶುದ್ಧಿ. ನೀನು ಕ್ಷತ್ರಿಯ. ಯುದ್ಧ ಮಾಡುವದು ನಿನ್ನ ಧರ್ಮ. ನೀನು ಯುದ್ಧದಿಂದ ಹಿಮ್ಮೆಟ್ಟಿದರೆ ನಿನಗೆ ಚಿತ್ತಶುದ್ಧಿ ಹೇಗಾದೀತು? ಚಿತ್ತಶುದ್ಧಿಯೇ ಇಲ್ಲದ ಮೇಲೆ ಜ್ಞಾನದ ಮಾತಂತು ಎಷ್ಟೋ ದೂರ. ಆದ್ದರಿಂದ ನಿನಗೆ ಅದು ಮೋಕ್ಷಕ್ಕೆ ಸಾಧನವಲ್ಲ. ಇನ್ನು ಸ್ವರ್ಗದ ವಿಷಯವನ್ನು ತೆಗೆದುಕೊಂಡರೆ ಕ್ಷತ್ರಿಯನಿಗೆ ಯುದ್ಧವೇ ಸ್ವರ್ಗದ ಸಾಧನ. ಆದ್ದರಿಂದ ಅಂಥ ಯುದ್ಧವನ್ನು ಬಿಡುವದೆಂಬುದು (ಅಸ್ವರ್ಗ್ಯಂ) ಸ್ವರ್ಗದ ಸಾಧನವಾಗುವದಿಲ್ಲ. ಇಷ್ಟೇ ಅಲ್ಲ. ನಿನ್ನ ಧರ್ಮವನ್ನು ಉಪೇಕ್ಷೆ ಮಾಡುವ ನಿನಗೆ ನರಕವೇ ಆದೀತು. ಇದನ್ನೂ ಬಿಟ್ಟು ಬರೀ ಈ ಲೋಕದ ಒಳ್ಳೇ ಹೆಸರಿನ ವಿಷಯವನ್ನು ಯೋಚಿಸಿದರೂ ನಂಟ ರಿಷ್ಟರನ್ನೆಲ್ಲ ಕೊಲ್ಲಬೇಕಾಗುವದೆಂಬದನ್ನು ಲಕ್ಷ್ಯಕ್ಕೆ ತಂದುಕೊಂಡು ಒಂದು ಪಕ್ಷ ಮೊದಲೇ ನೀನು ಯುದ್ಧಕ್ಕೆ ಬರದೇ ಹೋಗಿದ್ದರೂ ಚೆನ್ನಾಗಿತ್ತು. ಬಂದ ಮೇಲೆ ಹಿಂದೆಗೆಯುವದು ಒಳ್ಳೇ ಹೆಸರನ್ನು ತರುವುದಿಲ್ಲವೆಂದಿಷ್ಟೇ ಅಲ್ಲ ; (ಅಕೀರ್ತಿ ಕರಂ) ಹೆದರಿಹಿಮ್ಮೆಟ್ಟಿದನೆಂಬ ಕೆಟ್ಟ ಹೆಸರನ್ನೇ ತರುವದರಿಂದ ನಿವಾತಕವಚರೇ ಮೊದಲಾದವರೊಡನೆ ಹೋರಾಡಿದ ಕೀರ್ತಿಯು ಅಳಿಸಿಹೋಗುವದು. ಇಂಥ (ಇದಂ) ಈ (ಕಶ್ಮಲಂ) ಹಗೆಗಳನ್ನು ನೋಡುತ್ತಲೆ ಮೈಯಲ್ಲಿ ನಿಸ್ಸತ್ವವಾಗುವದೆಂಬ ಮತ್ತು ಹಗೆಗಳು ನನ್ನನ್ನು ಕೊಂದರೂ ನಾನು ಅವರನ್ನು ಕೊಲ್ಲಲಾರೆನೆಂಬ ಹೊಲಸು ವಿಚಾರವು (ತ್ವಾ) ನಿನಗೆ (ವಿಷಮೇ)

ಶಸ್ತ್ರಧಾರಿಗಳಾದ ಹಗೆಗಳು ಕೈ ಎತ್ತಿ ನಿಂತಿರುವ ಬಿಕ್ಕಟ್ಟಿನ ಕಾಲದಲ್ಲಿ ಅಥವಾ ರಣ ರಂಗದಲ್ಲಿ (ಕುತಃ) ಯಾವ ಕಾರಣದಿಂದ (ಸಮುಪಸ್ಥಿತಂ) ಬಂದು ಗಂಟು ಬಿತ್ತು! ಅದರಲ್ಲಿಯೂ ತಪ್ಪಿಲ್ಲದೆ ಇರುವ ನಿಮ್ಮನ್ನು ಗೋಳಾಡಿಸುವವರ ವಿಷಯದಲ್ಲಿ ನೀನು ಹೀಗೆ ಕನಿಕರ ಗೊಳ್ಳಬಾರದು. ನಿಮ್ಮಂಥ ಶೂರರನ್ನೇ ಗೋಳಾಡಿಸುವವರು ಸಾಮಾನ್ಯರನ್ನಿನ್ನೆಷ್ಟು ಗೋಳಾಡಿಸಬಹುದು ! ನೋಡು.

ನೀನು ಈಗ ಏನು ಮಾಡಬೇಕೆಂದರೆ :—

ಕ್ಷೈಬ್ಯಂ ಮಾ ಸ್ಮ ಗಮಃ ಪಾರ್ಥ ನೈತತ್ತ್ವಯ್ಯುಪಪದ್ಯತೇ |

ಕ್ಷುದ್ರಂ ಹೃದಯದೌರ್ಬಲ್ಯಂ ತ್ಯಕ್ತ್ವೋತ್ತಿಷ್ಠ ಪರಂತಪ

|| 3 ||

(ಪಾರ್ಥ) ಪೃಥೆಯ ಮಗನಾದ ಅರ್ಜುನನೆ, ಕೇಳು. ನಿಮ್ಮ ತಾಯಿಯು ದೇವತಾಪ್ರಸಾದದಿಂದ ನಿನ್ನನ್ನು ಹಡೆದಿರುವಳು. ಆದ್ದರಿಂದ ನಿನ್ನಲ್ಲಿ ಸ್ವಭಾವವಾಗಿ ಹೆಚ್ಚು ಬಲವಿರುವದು. ಇಂಥ ನೀನು (ಕ್ಷೈಬ್ಯಂ) ಇಂದ್ರಿಯಶಕ್ತಿಯೂ ದೇಹಶಕ್ತಿಯೂ ಹೋಗುವಂಥ ಎದೆಗೇಡಿತನವನ್ನು (ಮಾ ಸ್ಮ ಗಮಃ) ಹೊಂದ ಬೇಡ. (ತ್ವಯಿ) ಈಶ್ವರನೊಡನೆ ಕೂಡ ಹೋರಾಡಿದ ನಿನ್ನಲ್ಲಿ (ಏತತ್) ಹೀಗೆ ಜಳ್ಳಿದೆಯವನಾಗುವಿಕೆಯು (ನ ಉಪಪದ್ಯತೇ) ಒಪ್ಪುವದಿಲ್ಲ ನೀನು ಮನಸ್ಸು ಸುತ್ತುತ್ತಿರುವದೇ ಮೊದಲಾದ್ದರಿಂದ ಹೀಗೆ ಹಿಂದೆಗೆಯುವೆನೆನ್ನುವದಾದರೂ ಸರಿಯಲ್ಲ. ಏಕೆಂದರೆ ಮನಸ್ಸಿನ ಆ ತಿರುಗುವಿಕೆಯು ಒಂದು ಬಗೆಯ ಬಲ ಹೀನತೆಯಿಂದ ಉಂಟಾಗಿದೆ. ಆ ಬಲಹೀನತೆಯೊಳಗೆ ಹುರುಳಿಲ್ಲ. ವಿವೇಕವೇ ಮನಸ್ಸಿನ ಬಲ. ಅವಿವೇಕವೇ ಮನಸ್ಸಿನ ಬಲಹೀನತೆ. ಅದೇ ಮೋಹ. ಅತ್ತ ಕಡೆಗೆ ನೋಡದೆ ಅದು ಆಡಿದ ಹಾಗೆ ಅದನ್ನು ಬಿಟ್ಟರೆ ಅದು ಬೇಕಾದಷ್ಟು ಭಯಂಕರವಾದ ರೂಪವನ್ನು ತಾಳುತ್ತ ಸಾಗುವದು. ಆದರೆ ಒಮ್ಮೆ ವಿವೇಕ ದೃಷ್ಟಿಯ ಪ್ರವಾಹವನ್ನು ಅದರ ಮೇಲೆ ಹಾಯಿಸಿದರೆ ಒಡನೆ ಅದು ಇದ್ದ ಕಡೆಯಲ್ಲಿಯೇ ಮಾಯವಾಗುವದು. ಆದ್ದರಿಂದ (ಪರಂತಪ) ಶತ್ರುಗಳನ್ನು ಗಡಗುಟ್ಟಿಸುವ ಅರ್ಜುನನೆ, ಕೇಳು. ನಿನಗೆ ಈ ಎದೆಗೇಡಿತನದ ಮೇಲೆ ಕೈ ಮಾಡುವದೇನೂ ದೊಡ್ಡ ಮಾತಲ್ಲ. (ಕ್ಷುದ್ರಂ) ಬಹುಸುಲುಭವಾಗಿ ಕಳೆಯುವದಕ್ಕೆ ಬರುವಷ್ಟು ಕೀಳಾಗಿರುವಂಥ (ಹೃದಯ ದೌರ್ಬಲ್ಯಂ) ಮನಸ್ಸಿನ ಅಳುಕನ್ನು (ತ್ಯಕ್ತ್ವಾ) ವಿಚಾರದಿಂದ ಕೊಡವಿಕೊಂಡುಬಿಟ್ಟು (ಉತ್ತಿಷ್ಠ) ಯುದ್ಧವನ್ನು ಮಾಡುವದಕ್ಕೆ ಏಳು.

ತಾನು ಯುದ್ಧಕ್ಕೆ ಹಿಂದೆಗೆಯುವದಕ್ಕೆ ಅಲ್ಲಿ ಬಂದಿರುವವರು ಬರೀ ತನ್ನ ಸಂಬಂಧಮಾತ್ರದವರೆಂಬುದೇ ಅಲ್ಲದೆ ಹೆಚ್ಚಿನ ಕಾರಣವೂ ಉಂಟೆಂದು ;

ಅರ್ಜುನ ಉವಾಚ ಅರ್ಜುನನು ಹೇಳಿದ್ದು :—

ಕಥಂ ಭೀಷ್ಮಮಹಂ ಸಂಖ್ಯೇ ದ್ರೋಣಂ ಚ ಮಧುಸೂದನ |

ಇಷುಭಿಃ ಪ್ರತಿಯೋತ್ಸ್ಯಾಮಿ ಪೂಜಾರ್ಹಾವರಿಸೂದನ || 4 ||

(ಮಧುಸೂದನ) ಮಧುವೆಂಬ ರಾಕ್ಷಸನನ್ನು ಕೊಂದವನೆ, (ಅರಿ ಸೂದನ) ಶತ್ರುಗಳನ್ನು ನಾಶಮಾಡುವ ಕೃಷ್ಣನೆ, ಕೇಳು. ಲೋಕದಲ್ಲಿ ಶತ್ರುಗಳ ಮೇಲೆ ಕೈ ಮಾಡುವದು ಯೋಗ್ಯವೇ ಸರಿ. ಆ ಶತ್ರುಗಳು ಒಂದುಪಕ್ಷ ಸಾಮಾನ್ಯರಾದ ನಂಟರಾದರೂ ಅವರ ಮೇಲೆ ಕೈ ಏಳಬಹುದು. (ಪೂಜಾರ್ಹ) ಯಾರ ಪಾದಗಳನ್ನು ಗಂಧ, ಹೂ - ಮೊದಲಾದವುಗಳಿಂದ ಪೂಜೆಮಾಡಬೇಕೋ ಅಂಥವರ ಮೇಲೆ ಕೈ ಏಳಬಹುದೆ ? ಚಿಕ್ಕಂದಿನಲ್ಲಿಯೇ ತಂದೆಯನ್ನು ಕಳೆದುಕೊಂಡು ತಬ್ಬಲಿಗಳಾದ ನಮ್ಮನ್ನು ಮಮತೆಯಿಂದ ಸಾಕಿದ ಸಾಕುತಂದೆಯಾದ (ಭೀಷ್ಮಂ) ಭೀಷ್ಮರನ್ನೂ ಹೊಟ್ಟೆಯಲ್ಲಿ ಹುಟ್ಟಿದ ಅಶ್ವತ್ಥಾಮ ರಿಗಿಂತಲೂ ಹೆಚ್ಚು ಪ್ರೀತಿಯಿಂದ ನಮ್ಮನ್ನೆಲ್ಲ ಧನುರ್ವಿದ್ಯೆಯಲ್ಲಿ ನಿಪುಣರಾಗಿ ಮಾಡಿದ (ದ್ರೋಣಂ ಚ) ದ್ರೋಣರನ್ನೂ (ಅಹಂ) ನಾನು ವಿನೋದಕ್ಕೆ ಕೂಡ ನೋಯಿಸಬಾರದು. ಅಂಥವರನ್ನು (ಸಂಖ್ಯೇ) ಯುದ್ಧದಲ್ಲಿ (ಕಥಂ) ಹೇಗೆ (ಇಷುಭಿಃ) ಬಾಣಗಳಿಂದ (ಪ್ರತಿ ಯೋತ್ಸ್ಯಾಮಿ) ತಿರುಗಿಹೊಡೆಯಲಿ ! ಹಿರಿಯವರನ್ನು ನೀನುತಾನೆಂದರೇನೆ ಅಧೋಗತಿಯಾಗುವದೆನ್ನುವರು. ಇನ್ನು ಅವರನ್ನು ಕೈಎತ್ತಿ ಹೊಡೆಯುವದೆಷ್ಟು ಪಾಪವಾಗಬಹುದು !!

ಹಿರಿಯರಾದರೂ ದಾರಿತಪ್ಪಿನಡೆಯುವವರಲ್ಲಿ ಪೂಜ್ಯಭಾವನೆಯನ್ನು ಬಿಡಬಹುದಾದ್ದರಿಂದ ಕೌರವನ ಅನ್ಯಾಯದ ಪಕ್ಷಕ್ಕೆ ನೆರವಾಗಿ ಅಡ್ಡದಾರಿಯನ್ನು ಹಿಡಿದು ನಿಂತು ನಿಮ್ಮ ಮೇಲೆ ಬಂದಿರುವವರನ್ನು ಹೊಡೆಯಬಹುದೆಂದರೆ -

ಗುರೂನಹತ್ವಾ ಹಿ ಮಹಾನು ಭಾವಾನ್

ಶ್ರೇಯೋ ಭೋಕ್ತುಂ ಭೈಕ್ಷ್ಯಮಪೀಹ ಲೋಕೇ |

ಹತ್ವಾರ್ಥಕಾಮಾಂಸ್ತು ಗುರೂನಿಹೈವ

ಭುಂಜೀಯ ಭೋಗಾನ್ ರುಧಿರಪ್ರದಿಗ್ಧಾನ್

|| 5 ||

ಈ ಸಂದರ್ಭದಲ್ಲಿ ಅವರು ಅಡ್ಡದಾರಿಯನ್ನು ಹಿಡಿದಿರುವಂತೆ ಕಂಡರೂ ಇಷ್ಟೇ ಕಾರಣದಿಂದ ಅವರನ್ನು ನಾವು ಕಡೆಗಾಣುವದು ಯೋಗ್ಯವೆನಿಸುವದಿಲ್ಲ. (ಮಹಾನುಭಾವಾನ್) ಶಾಸ್ತ್ರಜ್ಞಾನ, ತಪಶ್ಯಕ್ತಿ- ಮೊದಲಾದ ಅನೇಕ ವಿಷಯಗಳಲ್ಲಿ ಸರಿಜೋಡಿಯಿಲ್ಲದಿರುವಷ್ಟು ದೊಡ್ಡವರಾದ (ಗುರೂನ್<sup>1</sup>) ಹಿರಿಯರಾದ ಭೀಷ್ಮದ್ರೋಣರನ್ನು (ಅಹತ್ವಾ) ಕೊಲ್ಲದೆ ಬಿಡುವದರಿಂದ, ನಮಗೆ ಪರದಲ್ಲಿ ಸದ್ಗತಿಯಂತು ಆಗಿಯೇ ಆಗುವದು. ಇನ್ನು ಅವರನ್ನು ಕೊಲ್ಲುವದು ಈ ಲೋಕದ ಸುಖಕ್ಕೆ ಸಾಧನವಾಗುವದೆಂದರೆ ಅದು ನನಗೆ ಒಗ್ಗುವದಿಲ್ಲ. (ಇಹ ಲೋಕೇ) ಈ ಲೋಕದಲ್ಲಿ ಅವರನ್ನು ಕೊಲ್ಲುವದರಿಂದ ಹೊಟ್ಟೆಹೊರೆಯುವದಕ್ಕಿಂತಲೂ (ಭೈಕ್ಷ್ಯಮಪಿ) ತಿರುತಂದ ಅನ್ನವನ್ನಾದರೂ (ಭೋಕ್ತುಂ) ತಿನ್ನುವದು (ಶ್ರೇಯಃ) ಮೇಲೆಂದು ನನಗೆ ತೋರುತ್ತದೆ. (ಹಿ<sup>2</sup>) ಇದೇ ನಿಜ. ಇತರರಿಗೆ ಹಾನಿಯಾಗದೆ ತನಗೆ ದೊರೆತದ್ದು ಎಷ್ಟು ಕೀಳಾದರೂ ಅದೇ ಮೇಲು. ಹೀಗೆ ಮಾಡದೆ, ಪಾಪ! (ಅರ್ಥಕಾಮಾನ್) ದುಡ್ಡಿನಾಸೆಯಿಂದ ದಾಕ್ಷಿಣ್ಯಕ್ಕೆ ಸಿಕ್ಕಿರುವ (ಗುರೂನ್) ಹಿರಿಯರನ್ನು (ಹತ್ವಾ ತು) ಕೊಂದದ್ದರಿಂದಾಗುವ ಲಾಭವನ್ನು ನೋಡಿದರೆ, ಪರಲೋಕದ ಸದ್ಗತಿಯ ಆಸೆಯಂತು ಇಲ್ಲವೇ ಇಲ್ಲ. (ಇಹೈವ) ಈ ಲೋಕದಲ್ಲಿಯೇ ಆದರೂ, ಶುದ್ಧವಾದ ಜೀವನವೇನೂ ನಡೆಯಲಾರದು. (ರುಧಿರಪ್ರದಿಗ್ಧಾನ್ ಭೋಗಾನ್) ರಕ್ತದ ಲೇಪವುಳ್ಳ ಭೋಗಗಳನ್ನು -ಎಂದರೆ ರಕ್ತವನ್ನು ಹರಿಸಿ ಪಡೆಯುವ ಸುಖಗಳನ್ನು (ಭುಂಜೀಯ) ಅನುಭವಿಸೇನು. ಅಥವಾ (ಗುರೂನ್ ಹತ್ವಾ ತು) ಭೀಷ್ಮದ್ರೋಣರನ್ನು ಕೊಂದು (ಇಹೈವ) ಈ ಲೋಕದಲ್ಲಿ ಮಾತ್ರ (ರುಧಿರಪ್ರದಿಗ್ಧಾನ್ ಅರ್ಥಕಾಮಾನ್ ಭೋಗಾನ್ ಭುಂಜೀಯ) ರಕ್ತವನ್ನು ಹರಿಸಿ ಪಡೆಯುವ ಅರ್ಥ, ಕಾಮ-ಎಂಬೆರಡು ಪುರುಷಾರ್ಥದ ಸುಖಗಳನ್ನು ಅನುಭವಿಸೇನು.

1. ಇಲ್ಲಿ ಭೀಷ್ಮದ್ರೋಣರಿಬ್ಬರನ್ನು ಕುರಿತು ಉಪಯೋಗಿಸಿರುವ ಗುರುವೆಂಬ ಮಾತಿಗೆ ಉಪದೇಶಕರೆಂದರ್ಥವನ್ನಿಟ್ಟುಕೊಂಡರೆ ಅದು ಭೀಷ್ಮರಿಗೆ ವಿಶೇಷಣವಾಗಿ ಹೊಂದುವದಿಲ್ಲ. ಆದ್ದರಿಂದ ಹಿರಿಯರೆಂಬರ್ಥವನ್ನು ಇಟ್ಟುಕೊಂಡಿದೆ.

2. ಒಬ್ಬರು 'ಹಿಮಹಾನುಭಾವಾನ್' ಎಂದೊಂದೇ ಪದವನ್ನಾಳಿಟ್ಟುಕೊಂಡು (ಹಿಮ ಹ ಅನುಭವಾನ್) ಹಿಮವನ್ನು ಕಳೆಯುವಂಥ ಸೂರ್ಯನಂತೆ ಅಥವಾ ಅಗ್ನಿಯಂತೆ ಸಾಮರ್ಥ್ಯವುಳ್ಳವರೆಂದರ್ಥವನ್ನು ಮಾಡಿದ್ದಾರೆ. ಎಲ್ಲವನ್ನೂ ಬೆಳಗುವ ಸೂರ್ಯನಿಗೆ ಮತ್ತು ಎಲ್ಲವನ್ನೂ ದಹಿಸುವ ಅಗ್ನಿಗೆ ದುಷ್ಟಫಲದಾರ್ಥಗಳ ದುಷ್ಟತ್ವದ ಸೋಂಕು ಅಂಟದಿರುವಂತೆ ಭೀಷ್ಮದ್ರೋಣರಿಗೆ ಕ್ಷುದ್ರಪಾಪಗಳ ಸೋಂಕಿಲ್ಲವೆಂದು ತಾತ್ಪರ್ಯ.

ಪರಲೋಕದ ಪ್ರಯೋಜನವೂ ಇಲ್ಲ; ಧರ್ಮೋಕ್ಷಗಳ ಆಸೆಯೂ ಇಲ್ಲ. ಆದ್ದರಿಂದ ಗುರುಗಳನ್ನು ಕೊಂದ ಪಕ್ಷದಲ್ಲಿ ನಾನು ಮೋಕ್ಷವನ್ನೂ ಸ್ವರ್ಗವನ್ನೂ ಕಳೆದುಕೊಂಡು ಕೆಟ್ಟ ಹೆಸರಿಗೇ ಗುರಿಯಾಗಬೇಕಾಗುತ್ತದೆಯೇ ಹೊರತು ಕೊಲ್ಲದೆ ಬಿಡುವದರಿಂದ ಆ ಅನರ್ಥಗಳನ್ನು ಹೊಂದಲಾರೆನೆಂದು ತೋರುತ್ತದೆ.

ಶಾಸ್ತ್ರವು ಕ್ಷತ್ರಿಯನಿಗೆ ಭಿಕ್ಷಾನ್ನವನ್ನು ಕೂಡದೆಂದು ಹೇಳಿರುವದರಿಂದ ಮತ್ತು ಯುದ್ಧವನ್ನು ಮಾಡತಕ್ಕದ್ದೆಂದು ಕಟ್ಟುಮಾಡಿರುವದರಿಂದ ಯುದ್ಧ ಮಾಡುವದೇ ಒಳ್ಳೆಯದಲ್ಲವೆ ? ಎಂದರೆ :—

ನ ಚೈತದ್ವಿದ್ವಿಃ ಕತರನ್ನೋ ಗರೀಯೋ

ಯದ್ವಾ ಜಯೇಮ ಯದಿ ವಾ ನೋ ಜಯೇಯುಃ |

ಯಾನೇವ ಹತ್ವಾ ನ ಜಿಜೀವಿಷಾಮ

ಸ್ತೇಽವಸ್ಥಿತಾಃ ಪ್ರಮುಖೇ ಧಾರ್ತರಾಷ್ಟ್ರಾಃ

|| 6 ||

ಹಿಂಸಾರಹಿತವಾದ ತಿರಿದೂಟ ಮತ್ತು ಹಿಂಸಾಮಯವಾದ ಕಾಳಗ - ಇವೆರಡರಲ್ಲಿ (ನಃ) ನಮಗೆ (ಕತರತ್) ಯಾವದು (ಗರೀಯಃ) ಮೇಲು ? ಸ್ವಧರ್ಮವಾದ್ದರಿಂದ ಯುದ್ಧವೇ ಮೇಲೆಂದರೆ (ಯದ್ವಾ ಜಯೇಮ) ನಾವೇನು ಅವರನ್ನು ಗೆಲ್ಲುವೆವೋ (ಯದಿ ವಾ) ಅಥವಾ (ನೋ ಜಯೇಯುಃ) ಅವರೇ ನಮ್ಮನ್ನು ಗೆಲ್ಲುವರೋ (ಏತತ್) ಇದು ಯಾವದೂ (ನ ಚ ವಿದ್ವಿಃ) ನಮಗೆ ತಿಳಿಯುವದೂ ಇಲ್ಲ. ನಾವು ಅವರಿಗೆ ಸೋತು ಬದುಕಿದರೆ ಮತ್ತೆ ನಮಗೆ ತಿರಿದೂಟವೇ ಗತಿಯಾಗುವದಲ್ಲ! ಆ ಕೆಲಸವನ್ನು ಈಗಲೇ ಏಕೆ ಹಿಡಿಯಬಾರದು ? ಇನ್ನು ನಾವೇ ಅವರನ್ನು ಗೆದ್ದರೂ (ಯಾನೇವ) ಯಾರನ್ನೆ (ಹತ್ವಾ) ಕೊಂದ ಮೇಲೆ (ನ ಜಿಜೀವಿಷಾಮಃ) ಬದುಕಿರಬೇಕೆಂದು ನಾವು ಬಯಸುವದಿಲ್ಲವೋ (ತೇ) ಆ (ಧಾರ್ತರಾಷ್ಟ್ರಾಃ) ಕೌರವನ ಕಡೆಯವರು (ಪ್ರಮುಖೇ) ಎದುರಾಗಿ (ಅವಸ್ಥಿತಾಃ) ನಿಂತಿರುವರು. ಆದ್ದರಿಂದ ಇವರನ್ನು ಗೆಲ್ಲುವದೇ ನಮಗೊಂದು ಸೋಲೆಂದು ತಿಳಿಯುತ್ತೇನೆ.

ತನಗೆ ತಿಳಿಯದ್ದರಿಂದ ಅರ್ಜುನನು ಕೃಷ್ಣನಿಗೆ ಶರಣು ಹೋಗುತ್ತಾನೆ :—

ಕಾರ್ಪಣ್ಯದೋಷೋಪಹತಸ್ವಭಾವಃ

ಪೃಚ್ಛಾಮಿ ತ್ವಾಂ ಧರ್ಮಸಂಮೂಢಚೇತಾಃ |

ಯಚ್ಚೇಯಃ ಸ್ಯಾನ್ನಿಶ್ಚಿತಂ ಬ್ರೂಹಿ ತನ್ನೇ

ಶಿಷ್ಯಸ್ತೇಽಹಂ ಶಾಧಿ ಮಾಂ ತ್ವಾಂ ಪ್ರಪನ್ನಮ್

|| 7 ||

(ಕಾರ್ಪಣ್ಯದೋಷೋಪಹತಸ್ವಭಾವಃ) ಯಾವದು ಮೇಲೆಂಬುದನ್ನು ತಿಳಿಯದೆ ಇರುವದರಿಂದಾದ ದೈನ್ಯವೆಂಬ ದೋಷದಿಂದ ನಾನು ಕಳೆಗೆಟ್ಟ ಸ್ವಭಾವವುಳ್ಳವನಾಗಿದ್ದೇನೆ. ಆದ್ದರಿಂದಲೇ (ಧರ್ಮಸಂಮೂಢ ಚೇತಾಃ) ಧರ್ಮವನ್ನೆ ಅಧರ್ಮವೆಂದೂ ಅಧರ್ಮವನ್ನೆ ಧರ್ಮವೆಂದೂ ತಿಳಿಯುವ ಸ್ವಭಾವದವನಾಗಿರುವ ನಾನು (ತ್ವಾಂ) ನಿನ್ನನ್ನು (ಪ್ರಚ್ಛಾಮಿ) ಕೇಳಿಕೊಳ್ಳುತ್ತೇನೆ. ತಿರಿದೂಟ ಮತ್ತು ಕಾಳಗ - ಇವೆರಡರಲ್ಲಿ (ಯತ್) ಯಾವದು (ಶ್ರೇಯಃ) ಮೇಲಾದದ್ದು (ಸ್ಯಾತ್) ಆದೀತು. (ತತ್) ಆ (ನಿಶ್ಚಿತಂ) ಗೊತ್ತಾದ್ದೊಂದನ್ನು (ಮೇ) ನನಗೆ (ಬ್ರೂಹಿ) ಹೇಳು. (ಅಹಂ) ನಾನು (ತೇ) ನನ್ನ ತಿಳಿವಳಿಕೆಯು ನಿನ್ನದಕ್ಕಿಂತ ಬಹುಕಡಿಮೆಯಾದ್ದರಿಂದ ನಿನಗೆ ಗೆಳೆಯನೆಂಬ ದೃಷ್ಟಿಯನ್ನಿಟ್ಟುಕೊಳ್ಳಬೇಡ ; ನಿನಗೆ (ಶಿಷ್ಯಂ) ಶಿಷ್ಯನು (ತ್ವಾಂ) ನಿನ್ನನ್ನು (ಪ್ರಪನ್ನಂ) ಶರಣು ಬಂದಿರುವ (ಮಾಂ) ನನ್ನನ್ನು (ಶಾಧಿ) ಬುದ್ಧಿವಾದಗಳನ್ನು ಹೇಳಿ ತಿದ್ದು.

ಯುದ್ಧದಲ್ಲಿ ಗೆದ್ದರೆ ಚಕ್ರವರ್ತಿಪದವಿಯೂ ಸತ್ತರೆ ಇಂದ್ರಪದವಿಯೂ ಸಿಕ್ಕುವದರಿಂದ ಯುದ್ಧವೇ ಮೇಲೆಂಬುದಾದರೆ ಅದರಿಂದ ತನ್ನ ಈಗಿನ ದುಃಖವು ತಣ್ಣಗಾಗಲಾರದೆಂದು ಹೇಳುತ್ತಾನೆ :—

ನ ಹಿ ಪ್ರಪಶ್ಯಾಮಿ ಮಮಾಪನುದ್ಯಾ

ದ್ಯಚ್ಛೋಕಮುಚ್ಛೋಷಣಮಿಂದ್ರಿಯಾಣಾಮ್ |

ಅವಾಪ್ಯ ಭೂಮಾವಸಪತ್ನಮೃದ್ಧಂ

ರಾಜ್ಯಂ ಸುರಾಣಾಮಪಿ ಚಾಧಿಪತ್ಯಮ್

|| 8 ||

ನಮಗೇ ಜಯವಾಗಿ ನಾವು (ಭೂಮೌ) ಈ ಜಗತ್ತಿನಲ್ಲಿ (ಅಸಪತ್ನಂ) ಹಗೆಗಳಿಲ್ಲದಂಥ ಮತ್ತು (ಮೃದ್ಧಂ) ಹಣಕಾಸುಗಳೂ ಕಾಳುಕಡ್ಡಿಗಳೂ ತುಂಬಿ ತುಳುಕುತ್ತಿರುವಂಥ (ರಾಜ್ಯಂ) ಅರಸುತನವನ್ನೂ ಮತ್ತು (ಸುರಾಣಾಂ) ದೇವತೆಗಳ (ಆಧಿಪತ್ಯಂ ಚ) ಆಳಿಕೆಯಲ್ಲಿರುವ ಪ್ರಾಂತವನ್ನೂ ಕೂಡ (ಅವಾಪ್ಯ ಅಪಿ) ಪಡೆದರೂ ಈ ಸುಖಗಳೆಲ್ಲ ವಿಚಾರಮಾಡಿನೋಡಿದರೆ ಕ್ಷಣಿಕವಾಗಿ ಕಾಣುತ್ತವೆ. ಇಷ್ಟೇ ಅಲ್ಲ; ಇವುಗಳಿಂದ ಸುಖವಾಗಿರುವದಕ್ಕಿಂತಲೂ ದುಃಖವೇ ಹೆಚ್ಚೆಂದು ತೋರುತ್ತದೆ. ಹೇಗೆಂದರೆ ಈ ಸುಖಗಳು ಬರುವದಕ್ಕೆ ಮುಂಚೆ ಬಯಕೆಯ

ದುಃಖ ; ಬರುವಾಗ ನಡೆಸುವ ಪ್ರಯತ್ನದ ಆಯಾಸದ ದುಃಖ, ಬಂದ ಮೇಲೆ ಕಳೆದು ಹೋಗದಂತೆ ಹೇಗೆ ರಕ್ಷಿಸಬೇಕೆಂಬ ದುಃಖ ; ಕಳೆದುಹೋದರಂತು ಕೊನೆ ಮೊದಲಿಲ್ಲದ ದುಃಖ. ಆದ್ದರಿಂದ ಈ ವಿಷಯಸುಖವು ನನ್ನ ಈಗಿನ ದುಃಖವನ್ನು ಕಳೆಯಬಲ್ಲದೆಂದು ನನಗೆ ತೋರುವದಿಲ್ಲ. ಈಗಿನ ನನ್ನ ದುಃಖಕ್ಕೆ ಪರಿಹಾರಕವು ಯಾವದಿರಬಹುದೆಂದು ನಾನೇ ನೋಡಿದರೆ ಗುರುಗಳ ಕೊಲೆಯ ಕಲ್ಪನೆಯ ತಾಪದಿಂದ ತಪಿಸುತ್ತಿರುವ (ಮಮ) ನನ್ನ (ಇಂದ್ರಿಯಾಣಾಂ) ಇಂದ್ರಿಯಗಳನ್ನು (ಉಚ್ಛೋಷಣಂ) ಸೊರಗಿಸುವಂಥ (ಶೋಕಂ) ದುಃಖವನ್ನು (ಯತ್) ಯಾವದು (ಅಪನುದ್ಯಾತ್) ಕಳೆದುಹಾಕಿತೋ ಅದು (ನಹಿ ಪ್ರಪಶ್ಯಾಮಿ) ನನಗೆ ಕಾಣುವದಿಲ್ಲ.

ಹೀಗೆಂದು ಕೊನೆಗೆ

ಸಂಜಯ ಉವಾಚ ಸಂಜಯನು ಹೇಳಿದ್ದು :—

ಏವಮುಕ್ತ್ವಾ ಹೃಷೀಕೇಶಂ ಗುಡಾಕೇಶಃ ಪರಂತಪಃ |

ನ ಯೋತ್ಸ್ಯ ಇತಿ ಗೋವಿಂದಮುಕ್ತ್ವಾ ತೂಷ್ಟೀಂ ಬಭೂವ ಹ || 9 ||

(ಪರಂತಪಃ) ಶತ್ರುಗಳಿಗೆ ಸಂಕಟವನ್ನು ಕೊಡುವಂಥ ಮತ್ತು (ಗುಡಾಕೇಶಃ) ಆಲಸ್ಯದ ಮೇಲೆ ತನ್ನ ಅಧಿಕಾರವನ್ನಿಟ್ಟುಕೊಂಡಿರುವಂಥ ಅರ್ಜುನನು (ಹೃಷೀಕೇಶಂ) ಕೃಷ್ಣನನ್ನು ಕುರಿತು (ಏವಂ) ಹೀಗೆ (ಉಕ್ತ್ವಾ) ಹೇಳಿ ಮತ್ತು ಕೊನೆಗೆ (ಗೋವಿಂದಂ) ವೇದಾಂತವಾಕ್ಯಗಳಿಂದ ಮಾತ್ರ ತಿಳಿಯಲಾಗುವಂಥ ಕೃಷ್ಣನನ್ನು ಕುರಿತು (ನ ಯೋತ್ಸ್ಯೇ) ಯುದ್ಧಮಾಡುವದಿಲ್ಲ (ಇತಿ) ಎಂದು (ಉಕ್ತ್ವಾ) ಹೇಳಿ (ತೂಷ್ಟೀಂ ಬಭೂವ ಹ) ಸುಮ್ಮನಾದನು.

ಅರ್ಜುನನು ಕೈಮುದುರಿಕೊಂಡದ್ದರಿಂದ ತನ್ನ ಮಕ್ಕಳಿಗೊಂದು ದೊಡ್ಡ ಪೀಡೆ ಕಳೆಯಿತೆಂದು ಧೃತರಾಷ್ಟ್ರನು ನೆನೆಸಿಕೊಳ್ಳುವಷ್ಟರಲ್ಲಿ ಸಂಜಯನು ಮತ್ತೆ ಹೇಳುತ್ತಾನೆ :—

ತಮುವಾಚ ಹೃಷೀಕೇಶಃ ಪ್ರಹಸನ್ನಿವ ಭಾರತ |

ಸೇನಯೋರುಭಯೋರ್ಮಧ್ಯೇ ವಿಷೀದಂತಮಿದಂ ವಚಃ || 10 ||

ಕೃಷ್ಣನು ಅರ್ಜುನನಿಗೆ ಗೆಲೆಯನಾದ್ದರಿಂದ ಯಾವಾಗಲೂ ವಿನೋದದಿಂದ ನಗುತ್ತ ಮಾತಾಡುವದೇ ಪದ್ಧತಿ. ಈಗ (ಭಾರತ) ಧೃತರಾಷ್ಟ್ರರಾಯನೇ, ಕೇಳು.

(ಹೃಷೀಕೇಶಃ) ಕೃಷ್ಣನು (ಉಭಯೋಃ ಸೇನಯೋಃ) ಎರಡು ದಂಡುಗಳ (ಮಧ್ಯೇ) ನಡುವೆ (ವಿಷೀದಂತಂ) ವ್ಯಥೆಪಡುತ್ತಿರುವ (ತಂ) ಆ ಅರ್ಜುನನನ್ನು ಕುರಿತು (ಪ್ರಹಸನ್ನಿವ) ನಗುತ್ತ ವಿನೋದದ ಮಾತಾಡುವಂತೆಯೇ ಮನೋಹರ ವಾಗಿ (ಇದಂ) ಈ ಮುಂದೆ ಹೇಳುವ (ವಚಃ) ಮಾತನ್ನು (ಉವಾಚ) ಹೇಳಿದನು.

ಅರ್ಜುನನ ದುಃಖಕ್ಕೆ ತಕ್ಕಮದ್ದನ್ನು ಹೇಳುವದಕ್ಕೆ ತೊಡಗಿ

ಶ್ರೀಭಗವಾನುವಾಚ ಶ್ರೀಕೃಷ್ಣನು ಹೇಳಿದ್ದು :—

ಅಶೋಚ್ಯಾನನ್ವಶೋಚಸ್ತ್ವಂ ಪ್ರಜ್ಞಾವಾದಾಂಶ್ಚ ಭಾಷಸೇ |

ಗತಾಸೂನಗತಾಸೂಂಶ್ಚ ನಾನುಶೋಚಂತಿ ಪಂಡಿತಾಃ || 11 ||

ಅರ್ಜುನನೇ, ಕೇಳು (ತ್ವಂ) ನೀನು ಈಗ (ಅಶೋಚ್ಯಾನ್) ಯಾರ ವಿಷಯವಾಗಿ ಅಳಬೇಕಾದಿಲ್ಲವೋ ಅಂಥ ಭೀಷ್ಮದ್ರೋಣರ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ಅವರು ನನ್ನಿಂದ ಸಾಯುವರೆಂದೂ ಅವರನ್ನಗಲಿದ ಮೇಲೆ ರಾಜ್ಯದ ಸುಖವಿನ್ನೇಕೆಂದೂ (ಅನ್ವಶೋಚಃ) ಅಳುತ್ತಿ. ಇದು ನಿನ್ನ ಅವಿವೇಕವನ್ನು ತೋರಿಸುತ್ತದೆ. ನಿನ್ನನ್ನು ಅವಿವೇಕಿಯೆಂದೇ ತಿಳಿಯೋಣ ವೆಂದರೆ ಕುಲಕ್ಷಯದಿಂದ ಪಿತೃಗಳಿಗೆ ನರಕವುಂಟಾಗುವದೆಂಬುದೇ ಮುಂತಾದ (ಪ್ರಜ್ಞಾವಾದಾಂಶ್ಚ) ವಿವೇಕಿಗಳ ಮಾತುಗಳನ್ನೂ (ಭಾಷಸೇ) ಆಡುತ್ತಿ. ಅದಕ್ಕೇ ಹೆಚ್ಚು ಬೆಲೆಯನ್ನು ಕೊಡೋಣವೆಂದರೆ ಆ ವಿವೇಕವು ದೃಢವಾದದ್ದಲ್ಲ ವೆಂಬದನ್ನೂ ನೀನೇ ಹೊರಬೀಳಿಸಿಕೊಂಡಿರುತ್ತಿ. ಹೇಗೆಂದರೆ ನೀನೇ ಶಿಷ್ಯ ನೆಂದು ಬೇರೆ ಹೇಳಿಕೊಂಡು ವಿವೇಕವನ್ನು ಬಯಸುತ್ತಿ ಹಾಗಾದರೂ ಗುರುವಾದ ನನ್ನ ಮೇಲೆ ಎಲ್ಲ ಭಾರವನ್ನೂ ಹಾಕಿರುವೆಯೆಂದು ತಿಳಿಯೋಣ ವೆಂದರೆ ಯುದ್ಧವನ್ನು ಮಾಡುವದಿಲ್ಲವೆಂದು ಸ್ವಾತಂತ್ರ್ಯವನ್ನು ಬೇರೆ ತಲೆಯ ಮೇಲೆ ಹಾಕಿಕೊಂಡಿದ್ದಿ. ಹೀಗೆ ನೀನು ಹುಚ್ಚನಂತೆ ವಿವೇಕವನ್ನೂ ಅವಿವೇಕ ವನ್ನೂ ಶಿಷ್ಯತ್ವವನ್ನೂ ಸ್ವಾತಂತ್ರ್ಯವನ್ನೂ ಒಂದೇಕಾಲದಲ್ಲಿ ತೋರಿಸಿಕೊಳ್ಳುತ್ತಿ. ಅವಿವೇಕವನ್ನು ಮುಚ್ಚಿ ಹಾಕುವದಕ್ಕಾಗಿ ಸಾಯುವವರ ವಿಷಯವಾಗಿ ದುಃಖಪಡುವದು ಪ್ರಾಣಿಮಾತ್ರಕ್ಕೇ ಸಹಜವಾದದ್ದೆಂದು ನೀನು ನಿನ್ನ ದುಃಖಕ್ಕೆ ಕಾರಣವನ್ನು ಹೇಳಬಹುದು. ಬರೀ ಪ್ರಾಣಿಮಾತ್ರರೆನಿಸಿಕೊಳ್ಳುವ ಅವಿವೇಕಗಳಿಗೆ ಸತ್ತವರು ಇಲ್ಲದಂತಾಗುವರೆಂದೋ ಅಥವಾ ಅನೇಕ ಕಷ್ಟಗಳಿಗೇನಾದರೂ



ಗುರಿಯಾಗಬಹುದೆಂದೋ ಆಳುಬರುವದು. ಇಷ್ಟೇ ಅಲ್ಲ ಅವರು ಬದುಕಿರುವವರನ್ನು ನೋಡಿಯೂ ಅವರ ಕಷ್ಟಸ್ಥಿತಿಯನ್ನು ಮನಸ್ಸಿಗೆ ಹಚ್ಚಿಕೊಂಡು ಕಣ್ಣೀರಿಡುವರು. ಪ್ರಾಣಿಗಳಲ್ಲಿ ವಿವೇಕಿಗಳಾದ ಮನುಷ್ಯರೆನಿಸಿ ಲೋಕದಲ್ಲಿ ಮೂರು ದಿನದ ಬಾಳಿನದು ಯಾವದೆಂಬದನ್ನೂ ಎಂದೆಂದಿಗೂ ಅಚ್ಚಳಿಯದೆ ಏಕರೂಪವಾಗಿ ನೆಲೆಯಾಗಿರುವದು ಯಾವದೆಂಬುದನ್ನು ವಿಚಾರಮಾಡಿದ (ಪಂಡಿತಾಃ) ಆತ್ಮಸ್ವರೂಪವನ್ನರಿತವರು (ಗತಾಸೂನ್) ಸತ್ತವರಿಗೂ (ಅಗತಾಸೂಂಶ್ಚ) ಬದುಕಿರುವವರಿಗೂ ಯಾರಿಗೂ (ನ ಅನುಶೋಚಂತಿ) ಗೋಳಿಡುವದಿಲ್ಲ. ಏಕೆಂದರೆ ವ್ಯವಹಾರದೃಷ್ಟಿಯಿಂದ ನೋಡಿದರೂ ಕೂಡ ಭೀಷ್ಮದ್ರೋಣರು ಸ್ವಭಾವವಾಗಿಯೇ ಒಳ್ಳೆ ಸದಾಚಾರ ಸಂಪನ್ನರಾಗಿರುವದರಿಂದಲೂ ಮತ್ತು ಅವರು ಯುದ್ಧದಲ್ಲಿ ದೇಹವನ್ನು ಬಿಡುವದರಿಂದಲೂ ಅವರಿಗೆ ಸತ್ತಮೇಲೆ ಹೆಚ್ಚಿನ ಸುಖವಿರುವ ಪುಣ್ಯಲೋಕಗಳೇ ಸಿಕ್ಕುವವೇ ಹೊರತು ದುಃಖವು ದೊರೆಯುವಸಂಭವವೇ ಇಲ್ಲ. ಬದುಕಿರುವಾಗಲಂತು ಮಹಾಮಹಿಮಾವಂತರಾದ ಅವರು ಕ್ಷುದ್ರವಾದ ಲೌಕಿಕ ಕಷ್ಟನಿಷ್ಕರಗಳಿಂದ ನೋಯುವ ಸಂಭವವಿಲ್ಲ. ಆದ್ದರಿಂದ ಯಾವ ರೀತಿಯಲ್ಲಿ ನೋಡಿದರೂ ಅವರಿಗಾಗಿ ವ್ಯಥೆಪಡುವದು ಯೋಗ್ಯವೆನಿಸುವದಿಲ್ಲ.

ಇನ್ನು ಪರಮಾರ್ಥದೃಷ್ಟಿಯಿಂದ ನೋಡಿದರಂತು ಅವರಿಗೆ ಸಾವೇ ಇಲ್ಲ ಹೇಗೆಂದರೆ :—

ನ ತ್ವೇವಾಹಂ ಜಾತು ನಾಸಂ ನ ತ್ವಂ ನೇಮೇ ಜನಾಧಿಪಾಃ |

ನ ಚೈವ ನ ಭವಿಷ್ಯಾಮಃ ಸರ್ವೇ ವಯಮತಃ ಪರಮ್ || 12 ||

ಜನರು ನಾನುನಾನೆಂಬ ಮಾತಿನ ಅರ್ಥದಲ್ಲಿ ಸಾಮಾನ್ಯವಾಗಿ ದೇಹವನ್ನೂ ಸೇರಿಸಿಕೊಳ್ಳುವದು ರೂಢಿಯಾಗಿದ್ದರೂ ಅದು ಕೇವಲ ಸ್ಥೂಲದೃಷ್ಟಿಯ ಮಾತು. 'ಇದು ನಮ್ಮ ಪೂರ್ವಕರ್ಮ' ಎಂದು ಕೆಲಕೆಲವು ವೇಳೆ ನಾವು ಮಾತಾಡಿಕೊಳ್ಳುವೆವಷ್ಟೆ. ಅಂಥ ನಮ್ಮ ಹಿಂದಿನ ಜನ್ಮಗಳ ಸಂಸ್ಕಾರಗಳೆಷ್ಟೋ ಈಗ ನಮ್ಮಲ್ಲಿ ಸ್ವಭಾವವಾಗಿ ಕಾಣಿಸಿಕೊಳ್ಳುತ್ತಿರುವವು. ಉದಾಹರಣೆಗೆ ಮಗು ಮೊಲೆಹಾಲನ್ನು ಚೀಪುವದೇ ಮೊದಲಾದದ್ದು. ಅದಿರಲಿ. ನಮ್ಮ ಈಗಿನ ದೇಹವು ಎಲ್ಲರೂ ಕಂಡಹಾಗೆ ಈಚೀಚೆಗೆ ಬಂದದ್ದಾದ್ದರಿಂದ ಪೂರ್ವಜನ್ಮದಲ್ಲಿ ನಾವು ಈ ದೇಹಕ್ಕಿಂತ ಬೇರೆಯಾಗಿದ್ದಂತಾಯಿತು. ಅಷ್ಟು ದೂರ ತಾನೆ ಏಕೆ? ನಿದ್ಧೆ

ಬಂದಾಗ ನಮ್ಮ ಈ ದೇಹವು ಜಡವಾಗಿ ಹಾಸಿಗೆಯಮೇಲೆ ಬಿದ್ದಿದ್ದರೂ ಕನಸಿನಲ್ಲಿ ನಾವು ಲೆಕ್ಕವಿಲ್ಲದಷ್ಟು ವ್ಯವಹಾರಗಳನ್ನು ಮಾಡುವುದು ನಮ್ಮ ಪ್ರತಿದಿನದ ಅನುಭವದಲ್ಲಿಯೇ ಇದೆ. ಕನಸಿನಲ್ಲಿ ವ್ಯವಹಾರವನ್ನು ಮಾಡುವ ನಾವು ಜಡವಾದ ಈ ದೇಹಕ್ಕಿಂತ ಬೇರೆಯೆಂದು ಸ್ಪಷ್ಟವಾಯಿತು. ಆದ್ದರಿಂದ ದೇಹಕ್ಕಿಂತ ಬೇರೆಯಾಗಿ ದೇಹದೊಳಗೆ ಇರುವಂಥ ಚೈತನ್ಯವಿಶೇಷವೇ ನಮ್ಮ 'ನಾನು ನಾನು' ಎಂಬ ಮಾತಿನ ನಿಜವಾದ ಅರ್ಥ. ಈ ಚೈತನ್ಯವಿಶೇಷವೇ ಆತ್ಮ ಈ ಆತ್ಮವು ತಾನು ಅಖಂಡವಾಗಿ ಒಂದೇ ಆಗಿದ್ದರೂ - ಅಖಂಡವಾದ ಬಯಲು ಬೇರೆಬೇರೆ ಗಡಿಗಳಲ್ಲಿ ತೋರುವ ದೃಷ್ಟಿಯಿಂದ ಅನೇಕವಾಗಿರುವಂತೆ- ಬೇರೆಬೇರೆ ದೇಹಗಳೊಳಗೆ ಇರುವಂತೆ ತೋರುವ ದೃಷ್ಟಿಯಿಂದ ಅನೇಕರಾಗಿರುವರು. ಸಾವೆಂಬುದು ಯಾವಾಗಲೂ ಜಡವಾದ ದೇಹಕ್ಕೆ ಸಂಬಂಧಪಟ್ಟದ್ದೇ ಹೊರತು ಆತ್ಮಕ್ಕೆ ಸಂಬಂಧಪಟ್ಟದ್ದಲ್ಲ. ಆದ್ದರಿಂದ ಭೀಷ್ಮದ್ರೋಣರ ಆತ್ಮಗಳಿ ಗೆಂದಿಗೂ ನಾಶವಿಲ್ಲ. ಬರೀ ಭೀಷ್ಮದ್ರೋಣರ ಆತ್ಮಗಳ ಮಾತು ಮಾತ್ರವೇ ಅಲ್ಲ (ಜಾತು) ಹಿಂದೆ ಯಾವ ಕಾಲದಲ್ಲಿಯೂ (ಅಹಂ) ನಾನು (ನ ಆಸಂ) ಇರಲಿಲ್ಲ ವೆಂಬುವುದು (ನ ತು ಏವ) ಇಲ್ಲವೇ ಇಲ್ಲ (ತ್ವಂ) ನೀನು ಇರಲಿಲ್ಲವೆಂಬುವುದು (ನ) ಇಲ್ಲವೇ ಇಲ್ಲ (ಇಮೇ) ಈ ನೆರೆದಿರುವ (ಜನಾಧಿಪಾಃ) ರಾಜರು ಇರಲಿಲ್ಲ ವೆಂಬುವುದು (ನ) ಇಲ್ಲವೇ ಇಲ್ಲ ನಾನೂ ನೀನೂ ಈ ರಾಜರೂ ಎಲ್ಲರೂ ಇದ್ದೇ ಇದ್ದೆವು. ಈಗ ಇರುವದಂತು ಪ್ರತ್ಯಕ್ಷವಾಗಿಯೇ ಇದೆ. (ವಯಂ) ನಾವು (ಸರ್ವೇ) ಎಲ್ಲರೂ (ಅತಃ ಪರಂ) ಈ ಶರೀರವು ಬಿದ್ದು ಹೋದ ಮೇಲೆ (ನ ಭವಿಷ್ಯಾಮಃ) ಮುಂದೆ ಇರುವುದಿಲ್ಲವೆಂಬುವುದು (ನ ಚ ಏವ) ಇಲ್ಲವೇ ಇಲ್ಲ. ಮುಂದೆಯೂ ನಾವೆಲ್ಲರೂ ಇದ್ದೇ ಇರುವೆವು. ಹೀಗೆ ನಮಗೆ ಎಷ್ಟೋ ದೇಹಗಳು ಬಂದುಹೋದರೂ ಆತ್ಮರೂಪದಿಂದ ನಾವೆಲ್ಲರೂ ನಿತ್ಯರು.

ಇನ್ನು ದೇಹದೃಷ್ಟಿಯಿಂದ ನೋಡಿದರೂ ಸಾವಿಗಾಗಿ ಯಾರೂ ಅಳಬೇಕಾದ್ದಿಲ್ಲ. ಸಾವಿನ ಸ್ವರೂಪವೇನೆಂದರೆ :—

ದೇಹಿನೋಽಸ್ಮಿನ್ ಯಥಾದೇಹೇ ಕೌಮಾರಂ ಯೌವನಂ ಜರಾ |

ತಥಾ ದೇಹಾಂತರಪ್ರಾಪ್ತಿರ್ಧೀರಸ್ತತ್ರ ನ ಮುಹ್ಯತಿ

|| 13 ||

ಹುಡುಗತನದಲ್ಲಿ ತಾಯಿತಂದೆಗಳ ಮುಂದೆ ಚೆಲ್ಲಾಟವಾಡುತ್ತಿದ್ದವನೇ ಪ್ರಾಯಕಾಲದಲ್ಲಿ ಹೆಂಡಿರುಮಕ್ಕಳೊಡನೆ ವಿನೋದವಾಡುವದೂ ಮತ್ತು

ಮುಪ್ಪಿನಲ್ಲಿ ಮುಮ್ಮಕ್ಕಳನ್ನು ಮುದ್ದಿಸುವದೂ ಎಲ್ಲರಿಗೂ ಕಾಣಬರುತ್ತಿದೆಯಷ್ಟೆ. ಇದರಿಂದ ಒಂದೇ ದೇಹದಲ್ಲಿ ಬೇರೆಬೇರೆ ಅವಸ್ಥಾಭೇದಗಳು ಬಂದು ಹೋಗುವವೆಂದು ಸ್ಪಷ್ಟವಾಯಿತು. ಆದರೂ ಶರೀರದಲ್ಲಿ ಹುಡುಗತನದ ಅವಸ್ಥೆ ಹೋಗುತ್ತಲೆ ಹುಡುಗನು ಸತ್ತನೆನಿಸುವದಿಲ್ಲ. ಪ್ರಾಯದ ಅವಸ್ಥೆ ಬರುತ್ತಲೆ ಪ್ರಾಯದವನು ಹುಟ್ಟಿದನೆನಿಸುವದಿಲ್ಲ. ಅದರಂತೆ ಪ್ರಾಯದ ಅವಸ್ಥೆ ಹೋದಾಗಲೂ ಮುಪ್ಪಿನ ಅವಸ್ಥೆ ಬಂದಾಗಲೂ ಅವು ಹುಟ್ಟುಸಾವುಗಳ ಲೆಕ್ಕಕ್ಕೆ ಸೇರುವದಿಲ್ಲ. ಆತ್ಮನು ಈ ಅವಸ್ಥಾಭೇದಗಳ ಹೋಗಿಬರುವಿಕೆಯಿಂದ ಯಾವ ಹೆಚ್ಚುಕಡಿಮೆಯನ್ನೂ ಹೊಂದದೆ ಇದ್ದಂತೆಯೇ ಇರುವನು. (ದೇಹಿನಃ) ದೇಹದಲ್ಲಿ ಇರುವಂತೆ ತೋರುತ್ತಿರುವ ಆತ್ಮನಿಗೆ (ಅಸ್ಮಿನ್) ಈ (ದೇಹೇ) ದೇಹದಲ್ಲಿ (ಕೌಮಾರಂ) ಹುಡುಗತನವೂ (ಯೌವನಂ) ಪ್ರಾಯವೂ (ಜರಾ) ಮುಪ್ಪು (ಯಥಾ) ಹೇಗೆ ಬರುವವೂ (ದೇಹಾಂತರಪ್ರಾಪ್ತಿಃ) ಬೇರೆ ದೇಹವು ಬರುವದೂ (ತಥಾ) ಹಾಗೆಯೆ. (ತತ್ರ) ಹೀಗಿರುವದರಲ್ಲಿ (ಧೀರಃ<sup>1</sup>) ಹುಟ್ಟು ಸಾವುಗಳೆಲ್ಲ ದೇಹದ್ದೆಂದೂ ಆತ್ಮನು ಹುಟ್ಟುಸಾವುಗಳೆಲ್ಲದವನೆಂದು ತಿಳಿದ ಬುದ್ಧಿಶಾಲಿಯು(ನ ಮುಹ್ಯತಿ) ದೇಹಗಳ ಹುಟ್ಟುಸಾವನ್ನು ಆತ್ಮನದೆಂದು ಭ್ರಮಿಸುವದಿಲ್ಲ. ಹುಡುಗತನದ ದೇಹದಲ್ಲಿದ್ದ ನಾನೇ ಪ್ರಾಯದ ದೇಹ ದಲ್ಲಿರುವವನೆಂದು ಮುಂತಾಗಿ ನಮಗೆ ಹಿಂದಿನ ನೆನಪಿರುವಂತೆ ಈಗ ಈ ದೇಹದಲ್ಲಿರುವ ನಾನು ಹಿಂದೆ ಇಂಥ ದೇಹದಲ್ಲಿದ್ದೆನೆಂಬ ನೆನಪು ಸಾಮಾನ್ಯವಾಗಿ ಯಾರಿಗೂ ಇಲ್ಲದಿರುವದೇನೋ ನಿಜ. ಈ ಜನ್ಮದಲ್ಲಿಯೇ ನಾವು ಮಾಡಿದ ಎಷ್ಟೋ ಕಾರ್ಯಗಳು ನಮಗೇ ನೆನಪಿಲ್ಲದಿರುವದುಂಟು. ಇನ್ನು ಹಿಂದಿನ ಜನ್ಮದ ಮಾತು ಎಷ್ಟೋ ದೂರ. ಆದರೂ ಯಾರೂ ಕಲಿಸದಿದ್ದರೂ ಹಸಿವಾದರೆ ಅಳುವದೇ ಮೊದಲಾದ ಎಷ್ಟೋ ಸಂಸ್ಕಾರಗಳು ನಾವು ಹಿಂದೆ ಬೇರೊಂದು ದೇಹದಲ್ಲಿದ್ದ ಗುರ್ತುಗಳಾಗಿರುವವು. ಯೋಗಿಗಳಲ್ಲಿ ಕೆಲವರಿಗೆ ಪೂರ್ವಜನ್ಮದ ಸ್ಮರಣೆ ಬರುವದೂ ಉಂಟೆಂದು ಯೋಗಶಾಸ್ತ್ರವೂ ಹೇಳುವದು; ಪುರಾಣದ ಕಥೆಗಳ ದೃಷ್ಟಾಂತಗಳೂ ಇರುವವು.

ಪರಮಾರ್ಥದೃಷ್ಟಿಯಿಂದ ಆತ್ಮನು ನಿತ್ಯನಾದರೂ ವ್ಯವಹಾರದೃಷ್ಟಿ

1. "ಜೀವಾಪೇತಂ ವಾವಶರೀರಂ ಮ್ರಿಯತೇ ನ ಜೀವೋ ಮ್ರಿಯತೇ"- ಜೀವನು ತೊಲಗಿದ ಶರೀರವು ಸಾಯುತ್ತದೆ; ಜೀವನು ಸಾಯುವದಿಲ್ಲ. ಶ್ರು.

ಯಿಂದ ಭೀಷ್ಮಾದಿಗಳಿಗೆ ಬಾಣಗಳ ಪೆಟ್ಟಿನಿಂದ ನೋವಾಗುವದನ್ನು ನೆನೆದು ದುಃಖಗೊಳ್ಳುವದು ಸ್ವಾಭಾವಿಕವೆಂದರೆ :—

ಮಾತ್ರಾಸ್ಪರ್ಶಾಸ್ತು ಕೌಂತೇಯ ಶೀತೋಷ್ಣ ಸುಖದುಃಖದಾಃ |

ಆಗಮಾಪಾಯಿನೋಽನಿತ್ಯಾಸ್ತಾಂಸ್ತಿತಿಕ್ಷಸ್ವ ಭಾರತ

||14||

(ಕೌಂತೇಯ) ಕುಂತಿಯ ಮಗನಾದ ಅರ್ಜುನನೇ, (ಮಾತ್ರಾಸ್ಪರ್ಶಾಸ್ತು) ಶಬ್ದಾದಿಗಳನ್ನೆಲ್ಲ ಅಳೆದು ಹೊಯ್ಯುವ ಶ್ರೋತ್ರ ಮೊದಲಾದ ಇಂದ್ರಿಯಗಳಿಗೆ ಶಬ್ದವೇ ಮೊದಲಾದ ವಿಷಯಗಳೊಡನೆ ಆಗುವ ಸಂಬಂಧಗಳು ಅಥವಾ ಇಂದ್ರಿಯಗಳೂ ಮತ್ತು ವಿಷಯಗಳೂ ಎಲ್ಲವೂ (ಶೀತೋಷ್ಣ ಸುಖದುಃಖದಾಃ) ಶೀತದಂತೆ ಮತ್ತು ಉಷ್ಣದಂತೆ ಸುಖವನ್ನೂ ದುಃಖವನ್ನೂ ಕೊಡತಕ್ಕವುಗಳು. ಲೋಕದಲ್ಲಿ ಯಾವದೂ ಯಾವಾಗಲೂ ಸುಖವೇ ಆಗಿ ಅಥವಾ ದುಃಖವೇ ಆಗಿ ಇರುವದಿಲ್ಲ. ಮೈಗೆತಗಲುವ ಶೀತವೂ ಉಷ್ಣವೂ ಒಮ್ಮೆ ಸುಖವಾಗಿಯೂ ಒಮ್ಮೆ ದುಃಖವಾಗಿಯೂ ಇರುವಂತೆ ಎಲ್ಲ ಇಂದ್ರಿಯಗಳಿಗೂ ಅವವುಗಳ ವಿಷಯಗಳ ಸಂಬಂಧವಾದಾಗ ಅದು ಒಮ್ಮೆ ಸುಖವಾಗಬಹುದು; ಮತ್ತೊಮ್ಮೆ ಅದೇ ದುಃಖವಾಗಬಹುದು. ಹೀಗೆ ಅದು ಅನಿಯತವಾಗಿರುವದು. ಇದಲ್ಲದೆ ಆ ವಿಷಯೇಂದ್ರಿಯ ಸಂಬಂಧಗಳು (ಆಗಮಾಪಾಯಿನಃ)<sup>1</sup> ಹುಟ್ಟಿ ಹೋಗತಕ್ಕವು ಗಳು. ಆದ್ದರಿಂದಲೇ (ಅನಿತ್ಯಾಃ) ನೆಲೆಯಾಗಿರತಕ್ಕವುಗಳಲ್ಲ. (ಭಾರತ) ಭರತ ಕುಲದಲ್ಲಿ ಹುಟ್ಟಿದ ಅರ್ಜುನನೇ, ಕೇಳು. (ತಾನ್) ಆ ವಿಷಯೇಂದ್ರಿಯ ಸಂಬಂಧದಿಂದಾಗುವ ಸುಖದುಃಖಗಳನ್ನು (ತಿತಿಕ್ಷಸ್ವ) ತಡೆದುಕೊ.

ತಡೆದುಕೊಳ್ಳುವದರಿಂದಾಗುವ ಲಾಭವೇನೆಂದರೆ :—

ಯಂ ಹಿ ನ ವ್ಯಥಯಂತ್ಯೇತೇ ಪುರುಷಂ ಪುರುಷರ್ಷಭ |

ಸಮದುಃಖಸುಖಂ ಧೀರಂ ಸೋಽಮೃತತ್ವಾಯ ಕಲ್ಪತೇ

|| 15 ||

1. ಕೆಲವರು ಆಗಮಾಪಾಯಿನಃ ಎಂಬ ಮಾತಿಗೆ 'ಹುಟ್ಟಿ ಹೋಗತಕ್ಕ ಮನಸ್ಸಿಗೆ' ಎಂದರ್ಥವನ್ನು ಮಾಡಿ ವಿಷಯೇಂದ್ರಿಯಸಂಬಂಧಗಳು ಮನಸ್ಸಿಗೆ ಸುಖದುಃಖಗಳನ್ನು ಕೊಡುವವೆಂದು ಅನ್ವಯಿಸಿ ಆತ್ಮನಿಗೆ ಸುಖದುಃಖಗಳ ಸಂಬಂಧವಿಲ್ಲವೆಂದು ತಾತ್ಪರ್ಯವನ್ನು ತೆಗೆದಿರುತ್ತಾರೆ. ಆ ಸಂದರ್ಭದಲ್ಲಿ ಮನಸ್ಸು ಎಚ್ಚರದಲ್ಲಿಯೂ ಕನಸಿನಲ್ಲಿಯೂ ಹುಟ್ಟಿ ತೋರಿಕೊಂಡು ಗಾಢನಿದ್ರೆಯಲ್ಲಿ ಇಲ್ಲದಂತಾಗುವದರಿಂದ ಅದು ಆಗಮಾಪಾಯಿಯಾಯಿ ತೆಂದು ಅನ್ವರ್ಥನಾಮವಾಗುತ್ತದೆ.

(ಪುರುಷರ್ಷಭ) ಮನುಷ್ಯರಲ್ಲಿ ಶ್ರೇಷ್ಠನಾದ ಅರ್ಜುನನೇ, ಕೇಳು. (ಸಮದುಃಖಸುಖಂ) ಸುಖದುಃಖಗಳು ನೆಲೆಯಾದವುಗಳಲ್ಲವೆಂಬ ವಿಚಾರದ ಬಲದಿಂದ ಸುಖವು ಬಂದಾಗ ಹಿಗ್ಗದೆ ದುಃಖವು ಬಂದಾಗ ತಗ್ಗದೆ ಏಕರೂಪವಾಗಿ (ಧೀರಂ) ಆತ್ಮವು ಹೆಚ್ಚು ಕುಂದುಗಳಿಗೊಳಗಾಗತಕ್ಕದ್ದಲ್ಲವೆಂದರಿಯುವ ಬುದ್ಧಿಶಾಲಿಯಾಗಿ (ಪುರುಷಂ<sup>1</sup>) ತಾನು ಶರೀರಕ್ಕಿಂತ ಭಿನ್ನನಾಗಿ<sup>2</sup> ಶರೀರದೊಳಗಿರುವವನೆಂದು ತಿಳಿದಿರುವ (ಯಂ ಹಿ) ಯಾವನನ್ನಾದರೆ (ಏತೇ) ಈ ವಿಷಯಗಳ ಮತ್ತು ಇಂದ್ರಿಯಗಳ ಸಂಬಂಧದಿಂದಾಗುವ ಸುಖದುಃಖಗಳು (ನ ವ್ಯಥಯಂತೇ) ವ್ಯಥೆಗೊಳಿಸುವದಿಲ್ಲವೋ (ಸಃ) ಅವನು ಜಗತ್ತಿನಲ್ಲಿ ಸರ್ವಸಾಮಾನ್ಯವಾಗಿ ದುಃಖಕ್ಕೆ ಕಾರಣವಾಗಿರುವ ವಿಷಯಗಳ ಸೆಳೆತದಿಂದ ಕಳಚಿಕೊಂಡು (ಅಮೃತತ್ವಾಯ) ಮೋಕ್ಷಕ್ಕೆ (ಕಲ್ಪತೇ) ಅರ್ಹನಾಗುತ್ತಾನೆ.

ಇಂದ್ರಿಯಗಳೂ ವಿಷಯಗಳೂ ಅವುಗಳ ಸಂಬಂಧವೂ ಕ್ಷಣಕ್ಷಣಕ್ಕೂ ಹೆಚ್ಚುಕುಂದುಗಳನ್ನು ಪಡೆಯುತ್ತಿದ್ದರೂ ನಾವು ಇರುವಂತೆಯೇ ಅವೂ ಇರತಕ್ಕವುಗಳಾದ್ದರಿಂದ ಇರುವಿಕೆಯ ಸಮಾನ ಧರ್ಮವುಳ್ಳ ಅವುಗಳನ್ನು ನಾವು ಹೇಗೆ ನಮ್ಮ ಹಿಡಿಯಲ್ಲಿ ಅಡಗಿಸಿಕೊಳ್ಳಬಹುದೆಂದರೆ :-

ನಾಸತೋ ವಿದ್ಯತೇ ಭಾವೋ ನಾಭಾವೋ ವಿದ್ಯತೇ ಸತಃ |

ಉಭಯೋರಪಿ ದೃಷ್ಟೋಂತಸ್ತ್ವನ್ಯೋಸ್ತತ್ತ್ವದರ್ಶಿಭಿಃ)

|| 16 ||

(ಅಸತಃ) ಇಲ್ಲದ ವಸ್ತುವಿಗೆ- ಎಂದರೆ ಯಾವದೋ ಒಂದು ದೇಶದಲ್ಲಿ ಯಾವದೋ ಒಂದು ಕಾಲದಲ್ಲಿ ಯಾವದೋ ಒಂದು ಬಿಡಿಯಾದ ವಸ್ತುವೆನಿಸಿರುವದಕ್ಕೆ - (ಭಾವಃ) ಇರುವಿಕೆಯೆಂಬ ಧರ್ಮವು (ನ ವಿದ್ಯತೇ) ಇರುವದಿಲ್ಲ. ಶೀತವನ್ನೂ ಉಷ್ಣವನ್ನೂ ಸುಖವನ್ನೂ ದುಃಖವನ್ನೂ ಕೊಡುವಂಥ ಪ್ರಾಪಂಚಿಕ ವಸ್ತುಗಳೆಲ್ಲ ಈ ಗುಂಪಿಗೇ ಸೇರಿದವುಗಳು. ಆದ್ದರಿಂದಲೇ ಇವುಗಳ ಸ್ವಭಾವವು ಕ್ಷಣಕ್ಷಣಕ್ಕೆ ಹೆಚ್ಚುಕುಂದುಗಳನ್ನು ಪಡೆಯತಕ್ಕದ್ದಾಗಿರುವದು. ಹೀಗೆ ವಿಚಾರ

1. ಇಲ್ಲಿ ಪುರುಷಂ ಎಂಬ ಮಾತಿಗೆ ಸಾಮಾನ್ಯವಾಗಿ ಗಂಡಸೆಂದರ್ಥವಾದರೂ ಮೋಕ್ಷಕ್ಕೆ ಸ್ತ್ರೀಯರೇನೂ ಹೊರಗಲ್ಲವಾದ್ದರಿಂದ ಶರೀರದೊಳಗಿರುವ ಆತ್ಮಸ್ವರೂಪರಾದ ಅವರನ್ನೂ ಈ ಮಾತಿನ ಅರ್ಥದೊಳಗೆ ಗ್ರಹಿಸಬೇಕು.

2. "ಸವಾನ್ಯಯಂ ಪುರುಷಃ ಸರ್ವಾಸು ಪೂರ್ಷು ಪುರಿ ವಾ ಶಯಃ" - ಆ ಈ ಚೇತನಾತ್ಮನು ಸಮಸ್ತ ಶರೀರವೆಂಬ ಪುರಗಳಲ್ಲಿ ಅಥವಾ ಪುರದಲ್ಲಿ ವಾಸಮಾಡುವವನು. ಶ್ರು.

ವಾಗುತ್ತಿರುವವುಗಳಿಗೆ ಇರುವಿಕೆಯೆಂಬುದೇ ಇಲ್ಲ. ಮಣ್ಣು ಒಂದಾಕಾರವನ್ನು ಪಡೆದು ಕಣ್ಣಿಗೆ ಗಡಿಗೆಯಾಗಿ ಕಾಣುತ್ತಿರುವದಷ್ಟೆ<sup>1</sup> ಆ ಗಡಿಗೆಯಲ್ಲಿ ಮಣ್ಣಿನ ಹೊರತು ಬೇರೆ ಏನೂ ಇರುವದೇ ಇಲ್ಲವಾದ್ದರಿಂದ ಮಣ್ಣು ಮಾತ್ರ ಇರುವ ವಸ್ತು ; ಗಡಿಗೆಯೆಂಬ ವಿಕಾರವು ಇಲ್ಲದ ವಸ್ತು ಇದರಂತೆ ವಿಕಾರಗಳಾಗಿರುವ ಪ್ರಾಪಂಚಿಕ ವಸ್ತುಗಳೆಲ್ಲ ಇಲ್ಲದ ವಸ್ತುಗಳು. ಅವುಗಳಲ್ಲಿ ಇರುವಿಕೆಯ ಧರ್ಮವೇ ಇಲ್ಲ. ಇನ್ನು (ಸತಃ) ಇರುವ ವಸ್ತುವಿಗೆ - ಎಂದರೆ ಎಲ್ಲ ದೇಶದಲ್ಲಿಯೂ ಎಲ್ಲ ಕಾಲದಲ್ಲಿಯೂ ಎಲ್ಲ ವಸ್ತುಗಳಲ್ಲಿಯೂ ಇರುವ ಆತ್ಮಕ್ಕೆ (ಅಭಾವಃ) ಇಲ್ಲವಾಗುವಿಕೆಯು (ನವಿದ್ಯತೇ) ಇರುವದಿಲ್ಲ. ಬೇರೆಬೇರೆ ಅನೇಕ ವಸ್ತುಗಳನ್ನು ತನ್ನೊಳಗೆ ಅಡಗಿಸಿಕೊಳ್ಳುವ ಪೆಟ್ಟಿಗೆಯು ಆ ಎಲ್ಲವಸ್ತುಗಳಿಗಿಂತ ದೊಡ್ಡದಾಗಿರುವಂತೆ ಎಲ್ಲ ದೇಶಗಳೂ ಎಲ್ಲ ಕಾಲಗಳೂ ಎಲ್ಲ ವಸ್ತುಗಳೂ ಆತ್ಮಕ್ಕೆ ವಿಷಯಗಳಾಗುವದರಿಂದ-ಆತ್ಮದ ತಿಳಿವಳಿಕೆಯೊಳಗೆ ಅಡಕವಾಗುವದರಿಂದ- ಆತ್ಮವು<sup>2</sup> ಎಲ್ಲಕ್ಕೂ ಕಾರಣವಾಗಿ ಅವುಗಳೆಲ್ಲ ವ್ಯಾಪಿಸಿಕೊಂಡು ಅಖಂಡವಾಗಿರುವದು. ಜಗತ್ತಿನಲ್ಲಿ ಬೇರೆ ಬೇರೆ ವಿಕಾರವಿಶೇಷಗಳು ಎಷ್ಟೇ ಕಂಡರೂ ಅವುಗಳೆಲ್ಲ 'ಬೆಟ್ಟವಿದೆ, ನದಿಯಿದೆ, ಮಣ್ಣಿದೆ, ಕಲ್ಲಿದೆ' ಎಂಬ ರೀತಿಯಲ್ಲಿ 'ಇದೆ, ಇದೆ' ಎಂಬ ಸಾಮಾನ್ಯಾಂಶವೊಂದು ತೋರಿಕೊಂಡೇ ಇರುವದು. ಗಡಿಗೆಯಲ್ಲಿ ಪೆಟ್ಟಿಗೆ ಹೇಗೆ ಇಲ್ಲವೋ ಹಾಗೆ ಒಂದು ವಿಕಾರದಲ್ಲಿ ಇನ್ನೊಂದು ವಿಕಾರವಿರುವದಿಲ್ಲ. ಆದರೆ 'ಇದೆ' ಎಂದು ತೋರಿಕೊಳ್ಳದೆ ಇರುವ ವಿಕಾರವೇ ಇಲ್ಲ. ಹಗ್ಗವು ನೆಲೆಯಾಗಿದ್ದು ಅದರ ಆಧಾರದ ಮೇಲೆ ಹಾವು ಮೊದಲಾದವು ಕಾಣುವಂತೆ ಈ 'ಇದೆ' ಎಂಬ ಸಾಮಾನ್ಯಾಂಶವು ನೆಲೆಯಾಗಿದ್ದು ಅದರ ಆಧಾರದ ಮೇಲೆ ಬಗೆಬಗೆಯಾದ ವಿಕಾರವಿಶೇಷಗಳು ಕಾಣುವವು. ಈ

1. "ವಾಚಾರಂಭಣಂ ವಿಕಾರೋ ನಾಮಧೇಯಂ ಮೃತ್ತಿಕೇತ್ಯೇವ ಸತ್ಯಮ್"- ವಿಕಾರವು ಬರೀ ಮಾತು ಮಾತ್ರ ; ಮಣ್ಣೆಂಬುದೇ ನಿಜ. ಶ್ರು.

2. ಅನ್ನೇನ ಸೌಮ್ಯಶುಂಗೇನಾಪೋಮೂಲಮನ್ವಿಚ್ಛ ಆದ್ವಿಃ ಸೌಮ್ಯಶುಂಗೇನ ತೇಜೋ ಮೂಲಮನ್ವಿಚ್ಛ ತೇಜಸಾ ಸೌಮ್ಯಶುಂಗೇನ ಸನ್ಮೂಲಮನ್ವಿಚ್ಛ ಸನ್ಮೂಲಾಃ ಸೌಮ್ಯೇಮಾಃ ಸರ್ವಾಃ ಪ್ರಜಾಃ ಸದಾಯತನಾಃ ಸತ್ಪತಿಷ್ಠಾ ಇತಿ"- ಎಲೈ ಸೌಮ್ಯನಾದ ಶ್ವೇತಕೇತುವೆ, ಪೃಥ್ವಿಯೆಂಬ ಕಾರ್ಯದಿಂದ ಅದಕ್ಕೆ ಮೂಲವಾದ ನೀರನ್ನು ಕಾರಣವೆಂದು ನಿಶ್ಚಯಿಸು. ನೀರೆಂಬ ಕಾರ್ಯದಿಂದ ತೇಜಸ್ಸೆಂಬ ಕಾರಣವನ್ನು ನಿಶ್ಚಯಿಸು. ಆ ತೇಜಸ್ಸೆಂಬ ಕಾರ್ಯದಿಂದ 'ಇದೆ' ಎಂಬ ಕಾರಣವನ್ನು ನಿಶ್ಚಯಿಸು. ಈ ಎಲ್ಲ ಪ್ರಜೆಗಳೂ ಆ 'ಇದೆ' ಎಂಬ ವಸ್ತುವಿನಿಂದಲೇ ಹುಟ್ಟಿರುವರು; ಅದರಲ್ಲಿಯೇ ಇರುವರು ; ಅದರಲ್ಲಿಯೇ ಲಯವಾಗುವರು. ಶ್ರು.

ಕಾಣುವ ವಿಕಾರಗಳೆಲ್ಲ ಬರೀತೋರಿಕೆ. ಆ 'ಇದೆ, ಇದೆ' ಎಂಬ ಸಾಮಾನ್ಯಾಂಶವು ನಿಜವಾಗಿ ಇರುವದು. ಆದ್ದರಿಂದ ಸರ್ವವಿಕಾರಗಳಿಗೂ ಇದೇ ಆತ್ಮ. ಇದು ಎಂದೂ ಇಲ್ಲವಾಗುವದಿಲ್ಲ.

ಇರುವ ವಸ್ತುವಿನ ಮತ್ತು ಇಲ್ಲದ ವಸ್ತುವಿನ ನಿರ್ಣಯವನ್ನು ಮಾಡುವದಕ್ಕೆ ಇನ್ನೊಂದು ಒಳ್ಳೆ ಒರೆಗಲ್ಲಿದೆ. ನಾವು ಸಾಮಾನ್ಯವಾಗಿ ಎಚ್ಚರವನ್ನು ಮಾತ್ರ ಲಕ್ಷ್ಯದಲ್ಲಿಟ್ಟುಕೊಂಡು ವಿಕಾರಾತ್ಮಕವಾದ ವಸ್ತುಗಳನ್ನೆಲ್ಲ ಇರುವ ವಸ್ತುಗಳೆಂದೇ ತಿಳಿಯುತ್ತೇವೆ. ಇದು ಏಕದೇಶವನ್ನು ನೋಡಿ ಮಾಡಿಕೊಂಡ ಅಭಿಪ್ರಾಯ. ನಮ್ಮ ಅನುಭವವು ಎಚ್ಚರ ಒಂದೇ ಅಲ್ಲ. ಪ್ರಾಣಿಗಳ ಅನುಭವವನ್ನೆಲ್ಲ ಎಚ್ಚರ, ಕನಸು, ನಿದ್ರೆ- ಎಂಬ ದೊಡ್ಡ ಮೂರು ಭಾಗಗಳಾಗಿ ಮಾಡಬಹುದು. ಈ ಮೂರು ಅನುಭವಗಳನ್ನೂ ಸಮಾಲೋಚನೆ ಮಾಡಿ ಪಡೆಯುವ ನಿರ್ಣಯವೇ ಸರಿಯಾದದ್ದು. ಈ ಮೂರು ಅನುಭವಗಳಲ್ಲಿಯೂ ಎಡೆಬಿಡದೆ ಇರುವದನ್ನು ಇರುವ ವಸ್ತುವೆನ್ನಬೇಕು. ಯಾವದೋ ಒಂದವಸ್ಥೆಯನ್ನು ಅದು ಬರೀ ತೋರಿಕೆಯದಾದ್ದರಿಂದ ಇಲ್ಲದ ವಸ್ತುವೆನ್ನಬೇಕು. ಈಗ ನಮಗೆ ಕಾಣುವ ಜಗತ್ತನ್ನೆಲ್ಲ ಈ ತಕ್ಕಡಿಗೆ ಹಾಕಿ ತೂಕಮಾಡಿ ನೋಡೋಣ.

ಎಚ್ಚರದಲ್ಲಿ ನಮಗೆ ಕಾಣುತ್ತಿರುವ ವಿಕಾರಾತ್ಮಕವಾದ ಜಗತ್ತು ಎಚ್ಚರವೊಂದರಲ್ಲಿರುವದೇ ಹೊರತು ಉಳಿದವಸ್ಥೆಗಳಲ್ಲಿಲ್ಲ. ಆದ್ದರಿಂದ ಅದು ಇಲ್ಲದ ವಸ್ತು. ಎದುರಿಗೆ ಕಾಣುತ್ತಿರುವದನ್ನು ಇಲ್ಲವೆನ್ನುವದು ಹೇಗೆಂದರೆ ಅದನ್ನು ಕನಸು ತಿಳಿಸಿಕೊಡುವದು. ಕನಸಿನಲ್ಲಿ ವಿಕಾರಾತ್ಮಕವಾದ ಎಷ್ಟೋ ವಸ್ತುಗಳು ಎದುರಿಗೆ ಕಂಡರೂ ಅವುಗಳು ಇಲ್ಲದ ವಸ್ತುಗಳೆಂದು ನಮಗೆ ಎಚ್ಚರದಲ್ಲಿ ತಿಳಿದೇ ತಿಳಿಯುವದು. ಇದರಂತೆ ಎಚ್ಚರದಲ್ಲಿ ಎದುರಿಗೆ ಕಾಣುವ ವಸ್ತುಗಳೂ ಇಲ್ಲದ ವಸ್ತುಗಳೆ. ಕನಸಿನ ಜಗತ್ತು ಕನಸಿಗೊಂದಕ್ಕೇ ಗಂಟುಬಿದ್ದದ್ದೇ ಹೊರತು ಉಳಿದ ಅವಸ್ಥೆಗಳಲ್ಲಿ ಅದರ ಗಂಧವೇ ಇಲ್ಲದ್ದರಿಂದಲೂ ಅದು ಇಲ್ಲದ ವಸ್ತು. ನಮಗೆ ಎದುರಾಗಿ ವಸ್ತುಗಳು ಕಾಣುವ ಅವಸ್ಥೆಗಳು ಇವೆರಡೆ. ಇವೆರಡರ ವಸ್ತುಗಳೂ ಇಲ್ಲದ ವಸ್ತುಗಳೆಂದಾಯಿತು.

ಕನಸನ್ನು ಕಂಡ ನಾನೇ ಎಚ್ಚರವನ್ನು ನೋಡುವನೆಂಬ ಅನುಭವವಿರುವದರಿಂದ ಕನಸಿನಲ್ಲಿಯೂ ಎಚ್ಚರದಲ್ಲಿಯೂ ತಾನು ಎಡೆಬಿಡದೆ ಸಾಕ್ಷಿಯಾಗಿದ್ದಂತಾಯಿತು. 'ಇದು ಮನೆ' ಎನ್ನುವಾಗ ಇದು ಎಂಬ ಸಾಮಾನ್ಯಾಂಶವು ಮನೆಯೆಂಬ ವಿಶೇಷಾಂಶವನ್ನು ಮುಂದುಮಾಡಿಕೊಂಡು ತೋರುತ್ತಿರುವಂತೆ ಆತ್ಮ

ವಸ್ತುವಿನ ಸಾಮಾನ್ಯಾಂಶವು ಎಚ್ಚರದಲ್ಲಿಯೂ ಕನಸಿನಲ್ಲಿಯೂ ಆಯಾ ಅವಸ್ಥೆಗೆ ಗಂಟುಬಿದ್ದ ಅನೇಕ ವಿಕಾರಾತ್ಮಕ ವಿಶೇಷಗಳನ್ನು ಮುಂದುಮಾಡಿಕೊಂಡು ತೋರುತ್ತಿರುವುದು.<sup>1</sup> ಗಾಢನಿದ್ರೆಯಲ್ಲಿ ವಿಕಾರಾತ್ಮಕವಾದ ಯಾವ ಜಗತ್ತೂ ಇರುವ ದಿಲ್ಲವಾದ್ದರಿಂದ ತೋರಿಸಬೇಕಾದ ವಿಶೇಷವೇನೂ ಇಲ್ಲದ ಕಾರಣ ಆ ಆತ್ಮವು ತಾನೊಂದೇ ತಾನೇತಾನಾಗಿ ಬೆಳಗುತ್ತಿರುವುದು. ಕನಸನ್ನು ಕಂಡ ನಾನೇ ಎಚ್ಚರವನ್ನು ನೋಡುತ್ತಿರುವನೆಂದಂತೆ ಸುಖವಾಗಿ ನಿದ್ರೆಮಾಡಿದ ನಾನೇ ಎಚ್ಚರವನ್ನು ನೋಡುತ್ತೇನೆಂಬ ಅನುಭವದಿಂದಲೇ ಆತ್ಮನು ಮೂರವಸ್ಥೆಗಳಲ್ಲಿಯೂ ಎಡೆಬಿಡದೆ ಇರುವನೆಂದು ಸ್ಪಷ್ಟವಾಗುವುದು. ಆದ್ದರಿಂದ ಆತ್ಮನೊಬ್ಬನೇ ಇರುವ ವಸ್ತು ಉಳಿದ ವಸ್ತುಗಳೆಲ್ಲ ಎಷ್ಟು ಮಾತ್ರವೂ ಇಲ್ಲದವುಗಳೆಂದು ಗಾಢನಿದ್ರೆಯು ಹೇಳುವುದು. ಕಣ್ಣಿಗೆ ಕಾಣುವದನ್ನು ಇಲ್ಲದ್ದೆನ್ನುವುದು ಹೇಗೆಂದರೆ ಕನಸು ತನ್ನನ್ನು ನೋಡೆಂದು ಹೇಳುವುದು.

(ಅನಯೋಃ) ಈ (ಉಭಯೋರಪಿ) ಇಲ್ಲದ್ದು ಮತ್ತು ಇರುವದೆಂಬೆರಡೂ ವಸ್ತುಗಳ (ಅಂತಃ ತು<sup>2</sup>) ನಿರ್ಣಯವಾದರೂ (ತತ್ತ್ವದರ್ಶಿಭಿಃ) ಜಗತ್ತಿನ ಹುಟ್ಟು ಸಾವುಗಳಿಗೆಲ್ಲ ಕಾರಣವಾದ ಪರಬ್ರಹ್ಮದ ಸ್ವರೂಪವನ್ನು ಕಣ್ಣಿಗೆ ಕಟ್ಟಿದಹಾಗೆ ನಿಸ್ಸಂಶಯವಾಗಿ ಮನಗಂಡವರಿಂದ (ದೃಷ್ಟಿಃ) ನೋಡಲ್ಪಟ್ಟಿರುವುದು. ಆದ್ದರಿಂದ ನೀನೂ ಅವರ ದಾರಿಯನ್ನು ಹಿಡಿದು ವಿಕಾರಗಳೆಲ್ಲ ನಿಜವಾಗಿ ಇಲ್ಲದವುಗಳೆಂದೂ ಬಿಸಿಲಗುದುರೆ ಮೊದಲಾದವುಗಳಂತೆ ಬರೀ ತೋರಿಕೆಯವುಗಳೆಂದೂ ಮನಗಂಡು ಶೀತೋಷ್ಣ ಮೊದಲಾದವುಗಳನ್ನು ತಡೆದುಕೊ.

ಯಾವಾಗಲೂ ಇರುವದೆಂಬ ವಸ್ತು ಎಂಥದ್ದೆಂದರೆ :—

ಅವಿನಾಶಿ ತು ತದ್ವಿದ್ಧಿ ಯೇನ ಸರ್ವಮಿದಂ ತತಮ್ ।

ವಿನಾಶಮವ್ಯಯಸ್ಯಾಸ್ಯ ನ ಕಶ್ಚಿತ್ತರ್ತುಮರ್ಹತಿ

॥ 17 ॥

(ಯೇನ) ಯಾವ ಆತ್ಮವಸ್ತುವಿನಿಂದ (ಇದಂ) ಈ (ಸರ್ವಂ) ಎಲ್ಲವೂ 'ಇದೆ, ಇದೆ' ಎಂಬ ಸಾಮಾನ್ಯಾಂಶದಿಂದ (ತತಂ) ವ್ಯಾಪಿಸಿಕೊಂಡಿರುವಂಥ

1. "ನ ತು ತದ್ವಿದ್ಧಿಯಮಸ್ತಿ ತತೋನ್ಯದ್ವಿಭಕ್ತಂ ಯತ್ಪಶ್ಯೇತ್"- ತನಗೆರಡನೆಯದಾಗಿ ನೋಡುವದಕ್ಕೆ ಅಲ್ಲಿ ಎರಡನೆಯದಿಲ್ಲ — ಶ್ರು.

2. ಈ 'ತು' ಎಂಬ ಮಾತನ್ನು 'ತತ್ತ್ವದರ್ಶಿಭಿಃ' ಎಂಬ ಮಾತಿಗೆ ಸೇರಿಸಿಕೊಂಡರೆ ಆ ನಿರ್ಣಯವು ಜ್ಞಾನಿಗಳಿಗಾಗುವದೇ ಹೊರತು ಇತರರಿಗಿಲ್ಲವೆಂದಾಗುತ್ತದೆ.



ದ್ವಾದ್ವಯೋ (ತತ್ ತು) ಅದಾದರೋ (ಅವಿನಾಶಿ<sup>1</sup>) ನಾಶವಾಗಿ ಹೋಗತಕ್ಕದ್ದಲ್ಲವೆಂದು (ವಿದ್ಧಿ) ತಿಳಿ. ಒಂದು ಕಡೆ ಹಗ್ಗವಿದ್ದು ಅದು ಮಬ್ಬುಗತ್ತಲೆಯಿಂದಲೋ ಏನೋ ಹಾವಿನಂತೆ ಕಾಣುತ್ತಿರುತ್ತದೆ. ಹಗ್ಗದ ಹೊರತು ಆ ಹಾವಿಗೆ ಬೇರೆ ಅವಯವಗಳಿಲ್ಲದ್ದರಿಂದ ಆಗ ಆ ಹಾವನ್ನು ಹಗ್ಗವು ಸರ್ವವಿಧದಿಂದಲೂ ವ್ಯಾಪಿಸಿಕೊಂಡಿರುವದೆನ್ನಬೇಕು. 'ಇದು ಹಾವು' ಎನ್ನುವಾಗ 'ಹಾವು' ಎಂಬ ವಿಶೇಷವಿಕಾರವು ಅಲ್ಲಿ ಇಲ್ಲದಿದ್ದರೂ 'ಇದು' ಎಂದು ಹೇಳಿಸಿಕೊಳ್ಳುವದಕ್ಕೆ ತಕ್ಕದ್ದಾಗಿ ಹಗ್ಗವು ಅಲ್ಲಿ ಇದ್ದೇ ಇರುವದು. ಬೆಳಕು ತರುವದೇ ಮೊದಲಾದ ಕಾರಣಗಳಿಂದ ಹಾವೆಂಬ ವಿಶೇಷವಿಕಾರವು ನಾಶವಾದರೂ ಹಗ್ಗಕ್ಕೇನೂ ಬಾಧೆ ಇಲ್ಲ. ಅದರಂತೆ ಜಗತ್ತಿನಲ್ಲಿರುವ ವಿಕಾರವಿಶೇಷಗಳೆಲ್ಲ ಆಧಾರವಾಗಿ 'ಇದೆ, ಇದೆ' ಎಂಬ ರೂಪದಲ್ಲಿರುವ ಆತ್ಮವು ಆ ವಿಕಾರವಿಶೇಷಗಳಂತೆ ನಾಶವಾಗತಕ್ಕದ್ದಲ್ಲ. ವಿಕಾರವಿಶೇಷಗಳೆಲ್ಲ ಅವಯವಗಳಿರುವದರಿಂದ ಯಾರುಬೇಕಾದರೂ ಅವುಗಳನ್ನು ಇಲ್ಲದಂತೆ ಮಾಡಿಬಿಡಬಹುದು. ಆತ್ಮವಸ್ತುವಿಗೆ ದೇಹ ಮೊದಲಾದವುಗಳಂತೆ ಅವಯವಗಳಿಲ್ಲದ್ದರಿಂದಲೂ ಅದು ಸೊರಗುವಂಥದ್ದಲ್ಲ. ಅಥವಾ ತನ್ನದೆಂಬ ಹಣಕಾಸುಗಳ ಮತ್ತು ಬಂಧು ಮಿತ್ರರ ಹಾನಿಯಿಂದ ಮನುಷ್ಯರಂತೆ ಕ್ಷೀಣಿಸುವದಕ್ಕೆ ಅದಕ್ಕೆ ತನಗಿಂತ ಬೇರೆಯಾಗಿ ತನ್ನದೆಂಬುದೇನೂ ಇಲ್ಲ. ಆದ್ದರಿಂದ ಇಂಥ (ಅವ್ಯಯಸ್ಯ) ಯಾವ ವಿಧವಾದ ಹೆಚ್ಚು ಕುಂದುಗಳಿಗೊಳಗಾಗದಂಥ (ಅಸ್ಯ) ಈ ಆತ್ಮವಸ್ತುವಿನ (ವಿನಾಶಂ) ಇಲ್ಲದಂತಾಗುವಿಕೆಯನ್ನು (ಕರ್ತುಂ) ಮಾಡುವದಕ್ಕೆ (ನ ಕಶ್ಚಿತ್ ಅರ್ಹತಿ) ಯಾರೂ ಸಮರ್ಥರಲ್ಲ.

ಆತ್ಮಕ್ಕಾಗಿ ದುಃಖಿಸದೆ ಹೋದರೂ ದೇಹಕ್ಕಾಗಿ ದುಃಖವಾಗುವದೆಂದರೆ :—

ಅಂತವಂತ ಇಮೇ ದೇಹಾ ನಿತ್ಯಸ್ಯೋಕ್ತಾಃ ಶರೀರಿಣಃ |

ಅನಾಶಿನೋಽಪ್ರಮೇಯಸ್ಯ ತಸ್ಮಾದ್ಯುಧ್ಯಸ್ವ ಭಾರತ

||18||

(ನಿತ್ಯಸ್ಯ) ಮೊದಲು ಕಾಣುತ್ತಿದ್ದ ದೇಹವು ಸುಟ್ಟಮೇಲೆ ಕಾಣದೆ ಹೋಗುವಂತೆ ಇಲ್ಲದವನಾಗದೆ ಎಂದೆಂದಿಗೂ ಇರುವಂಥವನಾಗಿಯೂ

1. ಅವಿನಾಶೀ ವಾ ಅರೇಽಯಮಾತ್ಮಾ — ಎಲೋ, ಈ ಆತ್ಮನು ಅವಿನಾಶಿಯು. ಶ್ರು.

(ಶರೀರಿಣಃ) ಶರೀರದಲ್ಲಿ ಪ್ರವೇಶ ಮಾಡಿರುವವನಾಗಿಯೂ (ಅನಾಶಿನಃ) ರೋಗಾದಿಗಳಿಂದ ಕೊರಗುವ ಮನುಷ್ಯನಂತೆ ಸವೆಯದವನಾಗಿಯೂ (ಅಪ್ರಮೇಯಸ್ಯ<sup>1</sup>) ಪ್ರತ್ಯಕ್ಷ, ಅನುಮಾನ, ಉಪಮಾನ-ಮೊದಲಾದ ಜ್ಞಾನ ಸಾಧನಗಳಿಗೆ ಒಳಗಾಗದವನಾಗಿಯೂ ಇರುವ ಆ ಆತ್ಮನಿಗೆ ಬಿಡಾರದ ಮನೆ ಗಳಾಗಿರುವ (ಇಮೇ ದೇಹಾಃ) ಈ ಎಲ್ಲ ದೇಹಗಳೂ (ಅಂತವಂತಃ) ಬಿಸಿಲ ಗುದುರೆ ಮೊದಲಾದವುಗಳು ಮೊದಲು ಕಾಣುತ್ತಿದ್ದು ಪರೀಕ್ಷೆಮಾಡಿ ನೋಡಿ ದಾಗ ಇಲ್ಲವೆನಿಸುವಂತೆ ಇಲ್ಲವಾಗತಕ್ಕವುಗಳು ಎಂದು (ಉಕ್ತಾಃ) ಎನಿಸಿ ಕೊಂಡಿವೆ. ಆದ್ದರಿಂದ ಅವು ಎಂದಿದ್ದರೂ ಹೋಗಲೇಬೇಕು. (ತಸ್ಮಾತ್) ಆದ ಕಾರಣ (ಭಾರತ) ಅರ್ಜುನನ, (ಯುದ್ಧಸ್ವ) ನಿನ್ನ ಕ್ಷತ್ರಿಯಜಾತಿಯ ಧರ್ಮವಾದ ಯುದ್ಧವನ್ನು ಮಾಡು. ಯುದ್ಧಕ್ಕೆಂದು ಬಂದಿರುವ ನೀನು ಹಿಂದೆಗೆಯಬೇಡ.

‘ಭೀಷ್ಮಾದಿಗಳು ಸಾಯುವರಲ್ಲ! ಅವರನ್ನು ನಾನು ಹೇಗೆ ಕೊಲ್ಲಲಿ ?’ ಎಂದು ಹಂಬಲಿಸುವ ನಿನ್ನ ತಿಳುವಳಿಕೆಯು ತಪ್ಪು. ಹೇಗೆಂದರೆ :—

ಯ ಏನಂ ವೇತ್ತಿ ಹಂತಾರಂ ಯಶ್ಚೈನಂ ಮನ್ಯತೇ ಹತಮ್ ।

ಉಭೌ ತೌ ನ ವಿಜಾನೀತೋ ನಾಯಂ ಹಂತಿ ನ ಹನ್ಯತೇ<sup>2</sup> ॥ 19 ॥

(ಏನಂ) ನಿತ್ಯನೂ ಅವಿನಾಶಿಯೂ ಆದ ಈ ಆತ್ಮನನ್ನು (ಯಃ) ಯಾವನು (ಹಂತಾರಂ) ಕೊಲ್ಲುವವನೆಂದು (ವೇತ್ತಿ) ತಿಳಿಯುತ್ತಾನೋ (ಏನಂ) ಈ ಆತ್ಮನನ್ನು (ಯಶ್ಚ) ಯಾವನು (ಹತಮ್) ಸತ್ತನೆಂದು (ಮನ್ಯತೇ) ತಿಳಿಯುತ್ತಾನೋ (ತೌ) ಆ (ಉಭೌ) ಇಬ್ಬರೂ (ನ ವಿಜಾನೀತಃ) ನಿಜಸ್ಥಿತಿಯನ್ನು ಚೆನ್ನಾಗಿ ತಿಳಿದವರಲ್ಲ. ಅವರು ದೇಹವನ್ನೇ ಆತ್ಮವೆಂದು ತಿಳಿದುಕೊಂಡಿರುವ

1. ಆತ್ಮಸ್ವರೂಪವು ವೇದದಿಂದ ತಿಳಿಯತಕ್ಕದ್ದೆಂದು “ತಂ ತ್ವೌಪನಿಷದಂ ಪುರುಷಂ ಪೃಚ್ಛಾಮಿ” ಎಂಬ ಶ್ರುತಿ ಇರುವುದು. ಆದರೆ ಶಾಸ್ತ್ರವು ಪ್ರಮಾಣವಾದರೂ ಅದು ಆತ್ಮನನ್ನು ಹೊಸದಾಗಿ ತಂದು ಕೊಡುವದಿಲ್ಲ. ಪ್ರಮಾಣವನ್ನು ಹುಡುಕುವಾಗಲೇ ಹುಡುಕುವವನು ತಾನು ಮೊದಲೇ ಸಿದ್ಧವಾಗಿದ್ದೇ ಇರುವನಷ್ಟೆ. ತಾನು ತನಗೆ ಹೊಸ ವಿಷಯವಲ್ಲ. ಏನೇನನ್ನೂ ತಾನೆಂದು ತಿಳಿದುಕೊಂಡಿದ್ದ ತಪ್ಪು ತಿಳಿವನ್ನು ತೆಗೆದುಹಾಕುವದಿಷ್ಟೇ ಶಾಸ್ತ್ರದ ಕೆಲಸ. ಶಾಸ್ತ್ರವು ಇಷ್ಟಕ್ಕೆ ಮಾತ್ರ ಪ್ರಮಾಣವೇ ಹೊರತು ಆತ್ಮನ ಇರುವಿಕೆಗಲ್ಲ.

2. “ಹಂತಾ ಚೇನ್ಯತೇ ಹಂತುಂ ಹತಶ್ಚೇನ್ಯತೇ ಹತಮ್ । ಉಭೌ ತೌ ನ ವಿಜಾನೀತೋ ನಾಯಂ ಹಂತಿ ನ ಹನ್ಯತೇ— ಶ್ರು (ಶ್ಲೋಕಾರ್ಥವೇ ಇದರರ್ಥ.)

ಪಾಮರರಾಗಿರುವದರಿಂದ ದೇಹಾದಿಗಳಿಂದ ನಡೆಯುವ ಕ್ರಿಯೆಗಳನ್ನೆಲ್ಲ ಆತ್ಮನ ಕ್ರಿಯೆಗಳೆಂದು ತಪ್ಪುತಿಳಿದುಕೊಂಡಿರುವವರಾಗಿರುವರು. ಹೇಗೆಂದರೆ (ಅಯಂ) ಈ ಆತ್ಮನು (ನ ಹಂತಿ) ಕೊಲ್ಲುವ ಕರ್ತನೂ ಆಗುವದಿಲ್ಲ; (ನ ಹನ್ಯತೇ) ಕೊಲೆಗೆ ವಿಷಯನೂ ಆಗುವದಿಲ್ಲ. ಏಕೆಂದರೆ ಅವನು ಯಾವ ವಿಕಾರಕ್ಕೂ ಒಳಗಾಗತಕ್ಕವನಲ್ಲ.

ಆತ್ಮನು ಕೊಲೆಗೆ ವಿಷಯನಲ್ಲವೆಂಬುದಕ್ಕೆ ಕಠವಲ್ಲಿಯ ಮಂತ್ರಾರ್ಥವನ್ನು ನೋಡು :—

<sup>1</sup>ನ ಜಾಯತೇ ಮ್ರಿಯತೇ ವಾ ಕದಾಚಿ

ನ್ನಾಯಂ ಭೂತ್ವಾಭವಿತಾ ವಾ ನ ಭೂಯಃ |

ಅಜೋ ನಿತ್ಯಃ ಶಾಸ್ವತೋಽಯಂ ಪುರಾಣೋ

ನ ಹನ್ಯತೇ ಹನ್ಯಮಾನೇ ಶರೀರೇ

|| 20 ||

(ಅಯಂ) ಈ ಆತ್ಮನು (ಕದಾಚಿತ್) ಎಂದೆಂದಿಗೂ (ನ ಜಾಯತೇ) ಹುಟ್ಟುವದೂ ಇಲ್ಲ- ಎಂದರೆ ಹುಟ್ಟುವಿಕೆಯೆಂಬ ವಿಕಾರವನ್ನೂ ಪಡೆಯುವದಿಲ್ಲ. (ನ ಮ್ರಿಯತೇ ವಾ) ಸಾಯುವದೂ ಇಲ್ಲ-ಎಂದರೆ ಸಾಯುವಿಕೆ ಎಂಬ ವಿಕಾರವನ್ನೂ ಪಡೆಯುವದಿಲ್ಲ. ಇದ್ದು ಇಲ್ಲದಂತಾದವರನ್ನು ಸತ್ತರೆನ್ನುತ್ತಾರೆ. ಇಲ್ಲದಿದ್ದು ಕಾಣಿಸಿಕೊಂಡವರನ್ನು ಹುಟ್ಟಿದರೆನ್ನುತ್ತಾರೆ. (ಅಯಂ) ಈ ಆತ್ಮನು (ಭೂತ್ವ) ಮೊದಲು ಇದ್ದವನೆನಿಸಿಕೊಂಡು (ನ ಭೂಯಃ<sup>2</sup> ಅಭವಿತಾ ವಾ) ಮತ್ತೆಮತ್ತೆ ಇಲ್ಲದವನೆನಿಸಿಕೊಳ್ಳುವದೂ ಇಲ್ಲ. ಅಥವಾ ದೇಹದಂತೆ ಇಲ್ಲದಿದ್ದವನೆನಿಸಿಕೊಂಡು ಮತ್ತೆಮತ್ತೆ ಹುಟ್ಟಿದವನೆನಿಸಿಕೊಳ್ಳುವದೂ ಇಲ್ಲ. ಆದ್ದರಿಂದಲೇ ಅವನು (ಅಜಃ) ಹುಟ್ಟಿಲ್ಲದವನು (ನಿತ್ಯಃ) ಸಾವಿಲ್ಲದವನು. ಉಳಿದ ಎಷ್ಟು ವಿಕಾರಗಳಿದ್ದರೂ ಇವೆರಡರೊಳಗೇ ಸೇರಿದವುಗಳು. ಆದರೂ ಹೇಳುತ್ತೇನೆ

1. “ನ ಜಾಯತೇ ಮ್ರಿಯತೇ ವಾ ವಿಪಶ್ಚಿನ್ನಾಯಂ ಕುತಶ್ಚಿನ್ನ ಬಭೂವ ಕಶ್ಚಿತ್ | ಅಜೋ ನಿತ್ಯಃ ಶಾಸ್ವತೋಽಯಂ ಪುರಾಣೋ ನ ಹನ್ಯತೇ ಹನ್ಯಮಾನೇ ಶರೀರೇ” ಶ್ರು. (ಶ್ಲೋಕಾರ್ಥವೇ ಇದರರ್ಥ.)

2. ಭವಿತಾ ಎಂತಲೂ ಪಾಠಾಂತರವಿದೆ. ಆಗ- ಒಮ್ಮೆ ಹುಟ್ಟಿದ ಬಳಿಕ ಮತ್ತೆಮತ್ತೆ ಹುಟ್ಟುವದಿಲ್ಲವೆಂತಲೂ ಇಲ್ಲ. ಅದರಂತೆಯೇ ಒಮ್ಮೆ ಸತ್ತ ಬಳಿಕ ಮತ್ತೆಮತ್ತೆ ಸಾಯುವದಿಲ್ಲವೆಂತಲೂ ಇಲ್ಲ ಎಂದರ್ಥ.

ಕೇಳು. ಹುಟ್ಟುವ ವಿಹಾರವಿಲ್ಲವೆಂಬ ಮಾತಿನಿಂದಲೇ ಇರುವದೆಂಬೊಂದು ವಿಹಾರವೂ ಇಲ್ಲವೆಂದಂತಾಯಿತು. ಏಕೆಂದರೆ ಜಗತ್ತಿನಲ್ಲಿ ಹುಟ್ಟಿ ಇರುವವುಗಳನ್ನೆ ಇರುವದೆನ್ನುವ ರೂಢಿ. (ಅಯಂ) ಈ ಆತ್ಮನು (ಶಾಶ್ವತಃ) ಯಾವಾಗಲೂ ಒಂದೇ ರೀತಿಯಲ್ಲಿರುವವನಾದ್ದರಿಂದ ಸೊರಗುವಿಕೆ ಯೆಂಬ ವಿಹಾರವಿಲ್ಲದವನು. ಅವಯವಗಳಾಗಲಿ ಗುಣಗಳಾಗಲಿ ಉಳ್ಳ ವಸ್ತು ಅವಯವಗಳು ಬಡವಾಗುವದರಿಂದ ಅಥವಾ ಗುಣಗಳು ಹೋಗುವದರಿಂದ ಸೊರಗುವದು. ಆತ್ಮವಸ್ತುವಿಗೆ ಅವಯವಗಳೂ ಇಲ್ಲ; ಗುಣಗಳೂ ಇಲ್ಲ. ಆದ್ದರಿಂದ ಅದು ಸೊರಗುವ ಸಂಭವವೇ ಇಲ್ಲ. ಇದರಂತೆ (ಪುರಾಣಃ) ಹಿಂದೆಯೂ ಅದು ಹೊಸತನ್ನು ಪಡೆಯದೆ ಹಳೆಯದಾಗಿಯೇ ಇದ್ದದ್ದರಿಂದ ಬೆಳೆಯುವದೆಂಬ ವಿಹಾರವೂ ಅದಕ್ಕಿಲ್ಲ. ಅವಯವಗಳಾಗಲಿ ಗುಣಗಳಾಗಲಿ ಹೆಚ್ಚಾಗಿ ಹೊರಹೊಮ್ಮಿದರೆ ಬೆಳೆಯಿತೆನ್ನಬಹುದು. ಆತ್ಮವಸ್ತುವಿನಲ್ಲಿ ಅದರ ಗಂಧವೇ ಇಲ್ಲ. ಆದ್ದರಿಂದ ಅದಕ್ಕೆ ಬೆಳೆಯುವ ವಿಹಾರವೂ ಇಲ್ಲ. (ಶರೀರೇ) ಶರೀರವು (ಹನ್ಯಮಾನೇ) ಕೊಲ್ಲಲ್ಪಟ್ಟರೂ ಆತ್ಮನು (ನ ಹನ್ಯತೇ) ರೂಪಾಂತರ ವಾಗುವ ಪರಿಣಾಮವನ್ನು ಪಡೆಯುವದಿಲ್ಲ. ಎಂದರೆ ಕೊಲ್ಲಲ್ಪಡುವದಿಲ್ಲ. ಹೀಗೆ ಆತ್ಮನು ಹುಟ್ಟುವಿಕೆ, ಇರುವಿಕೆ, ಬೆಳೆಯುವಿಕೆ, ಬೇರೆ ಸ್ಥಿತಿಯನ್ನು ಪಡೆಯುವಿಕೆ, ಸೊರಗುವಿಕೆ ಇಲ್ಲದಂತಾಗುವಿಕೆ ಎಂಬ ಆರು ಬಗೆಯ ವಿಹಾರಗಳೂ ಇಲ್ಲದವ ನೆಂದಾಯಿತು. ಹೀಗಿರುವದರಿಂದ ಭೀಷ್ಮಾದಿಗಳು ನನ್ನಿಂದ ಸಾಯುವರೆಂದು ನೀನು ತಿಳಿದಿರುವದು ತಪ್ಪು.

ಅದರಂತೆ ಆತ್ಮನು ಕೊಲ್ಲುವವನೂ ಅಲ್ಲ. ಹೇಗೆಂದರೆ :—

ವೇದಾವಿನಾಶಿನಂ ನಿತ್ಯಂ ಯ ಏನಮಜಮವ್ಯಯಮ್ |

ಕಥಂ ಸ ಪುರುಷಃ ಪಾರ್ಥ ಕಂ ಘಾತಯತಿ ಹಂತಿ ಕಮ್ || 21 ||

(ಪಾರ್ಥ) ಅರ್ಜುನನೇ, ಕೇಳು. (ಯಃ) ಯಾವ ಮನುಷ್ಯನು (ಏನಂ) ಈ ಆತ್ಮನನ್ನು (ಅವ್ಯಯಂ) ನಿರವಯವನೂ ನಿರ್ಗುಣನೂ ಆದ್ದರಿಂದ ಬಟ್ಟೆಯಲ್ಲಿ ನೂಲು ಸವೆಯುತ್ತ ಬರುವಂತೆ ಅವಯವಗಳಲ್ಲಾಗಲಿ ಶರೀರದಲ್ಲಿ ರೂಪಾದಿಗಳು ಮೈಗರೆಯುವಂತೆ ಗುಣದಲ್ಲಾಗಲಿ ಕಡಿಮೆಯಾಗುತ್ತ ಹೋಗುವನಲ್ಲದವನನ್ನಾಗಿಯೂ, ನಾಶಕ್ಕೆ ಕಾರಣವಾದಂಥ ಈ ಕಡಿಮೆಯಾಗುವಿಕೆ ಯಿಲ್ಲದ್ದರಿಂದಲೇ (ಅವಿನಾಶಿನಂ) ನಾಶವಿಲ್ಲದವನನ್ನಾಗಿಯೂ (ನಿತ್ಯಂ) ಬೇರೆ

ಬೇರೆ ಸ್ಥಿತಿಯನ್ನು ಪಡೆಯದೆ ಯಾವಾಗಲೂ ಒಂದೇ ರೀತಿಯಲ್ಲಿ ಇರುವವನನ್ನಾಗಿಯೂ, ಆದ್ದರಿಂದಲೆ (ಅಜಂ) ನಾಶಕ್ಕೆ ಕಾರಣವಾದ ಹುಟ್ಟು ವಿಕೆಯಿಲ್ಲದವನನ್ನಾಗಿಯೂ (ವೇದ) ತಿಳಿಯುತ್ತಾನೋ (ಸಃ) ಆ (ಪುರುಷಃ) ಮನುಷ್ಯನು, ತಾನೆ ಆ ಆತ್ಮನಾದ್ದರಿಂದ (ಕಥಂ) ಹೇಗೆ (ಕಂ) ಯಾರನ್ನು (ಘಾತಯತಿ) ಹೊಡೆಸುತ್ತಾನೆ! ಹೊಡೆಸುವದಿಲ್ಲ ಆದ್ದರಿಂದ ನಾನು ಭೀಷ್ಮದ್ರೋಣರನ್ನು ಕೊಲ್ಲಿಸುವವನೂ ಆಗಲಿಲ್ಲ ಮತ್ತು (ಕಂ) ಯಾರನ್ನು ಹೇಗೆ (ಹಂತಿ) ಹೊಡೆಯುತ್ತಾನೆ! ಹೊಡೆಯುವದಿಲ್ಲ ಆದ್ದರಿಂದ ನೀನು ಕೊಲ್ಲುವವನೂ ಆಗುವುದಿಲ್ಲ. ವಿಕಾರಗಳಾದ ದೇಹ ಮೊದಲಾದವುಗಳನ್ನೇ ಆತ್ಮನೆಂದು ತಪ್ಪು ತಿಳಿದಿರುವವರಿಗೆ ಆತ್ಮನು ಕೊಲ್ಲಿಸುವವನೂ ಕೊಲ್ಲುವವನೂ ಆಗ ಬಹುದೇ ಹೊರತು ಆತ್ಮನ ನಿರ್ವಿಕಾರಸ್ವರೂಪದ ವೈಭವವನ್ನು ತಿಳಿದವರಿಗೆ ಯಾವ ಬಗೆಯ ಕರ್ತೃತ್ವವೂ ಎಷ್ಟು ಮಾತ್ರವೂ ಸಂಭವಿಸುವದಿಲ್ಲ. ಹೀಗಾದರೆ ವೇದದಲ್ಲಿರುವ ಕರ್ಮಕಾಂಡಕ್ಕೆ ಗತಿಯೇನೆಂದರೆ ಆ ವಿಧಿಗಳೆಲ್ಲ ಆತ್ಮನನ್ನು ಕರ್ತೃವೆಂದು ತಿಳಿದಿರುವವರಿಗೆ ಹೇಳಿದ ಮಾತುಗಳು. ಜಗತ್ತಿನಲ್ಲಿ ಬಂಧಕವಾಗಿರುವ ಶೋಕ ಮೋಹಗಳನ್ನು ಕಳೆದುಕೊಳ್ಳಬೇಕೆನ್ನುವವರು ಆತ್ಮನಿಗೆ ಕರ್ತೃತ್ವವಿಲ್ಲವೆಂಬ ಜ್ಞಾನವನ್ನು ಪಡೆಯಬೇಕು. ನೀನೂ ನಿನ್ನ ಶೋಕಮೋಹಗಳನ್ನು ಕಳೆದುಕೊಳ್ಳುವದಕ್ಕಾಗಿ ಈ ಜ್ಞಾನವನ್ನು ಪಡೆ.

ಆತ್ಮನಿಗೆ ನಾಶವಿಲ್ಲದ್ದಕ್ಕೆ ದೃಷ್ಟಾಂತವೇನೆಂದರೆ :—

ವಾಸಾಂಸಿ ಜೀರ್ಣಾನಿ ಯಥಾ ವಿಹಾಯ

ನವಾನಿ ಗೃಹ್ಣಾತಿ ನರೋಽಪರಾಣಿ |

ತಥಾ ಶರೀರಾಣಿ ವಿಹಾಯ ಜೀರ್ಣಾ

ನ್ಯನ್ಯಾನಿ ಸಂಯಾತಿ ನವಾನಿ ದೇಹೀ

|| 22 ||

ಜಗತ್ತಿನಲ್ಲಿ ಸಾಮಾನ್ಯವಾಗಿ (ನರಃ) ಮನುಷ್ಯನು (ಜೀರ್ಣಾನಿ) ಹಳೆಯವಾಗಿ ನಲುಗಿದಂಥ (ವಾಸಾಂಸಿ) ಬಟ್ಟೆಗಳನ್ನು (ಯಥಾ) ಹೇಗೆ, ತನ್ನಲ್ಲೇನೂ ವಿಕಾರವನ್ನು ಪಡೆಯದೆ (ವಿಹಾಯ) ಬಿಟ್ಟು (ಅಪರಾಣಿ) ಬೇರೆ (ನವಾನಿ) ಹೊಸ ಬಟ್ಟೆಗಳನ್ನು (ಗೃಹ್ಣಾತಿ) ತೆಗೆದುಕೊಳ್ಳುತ್ತಾನೋ (ತಥಾ) ಹಾಗೆ (ದೇಹೀ) ದೇಹದಲ್ಲಿರುವ ಜೀವನು, ತನ್ನಲ್ಲೇನೂ ವಿಕಾರವನ್ನು ಪಡೆಯದೆ (ಜೀರ್ಣಾನಿ) ಹಳೆಯವಾಗಿ ನಲುಗಿರುವಂಥ (ಶರೀರಾಣಿ) ದೇಹಗಳನ್ನು (ವಿಹಾಯ) ಬಿಟ್ಟು

(ಅನ್ಯಾನಿ) ಬೇರೆ (ನವಾನಿ) ಹೊಸ ದೇಹಗಳನ್ನು (ಸಂಯಾತಿ) ಪಡಿಯುವನು. ಹೀಗೆ ಹಳೇ ಬಟ್ಟೆಗಳನ್ನು ಬಿಡುವಾಗ ಮತ್ತು ಹೊಸ ಬಟ್ಟೆಗಳನ್ನು ಧರಿಸುವಾಗ ಮನುಷ್ಯನಲ್ಲಿ ಯಾವ ಬಗೆಯ ನಾಶವೂ ಇಲ್ಲದಿರುವಂತೆ ಶರೀರವು ಬದಲಾಯಿಸುವಾಗ ಆತ್ಮನಿಗೆ ನಾಶವಿಲ್ಲ.

ದೇಹವು ನಾಶವಾಗುವಾಗ ದೇಹದಲ್ಲಿರುವ ಆತ್ಮನಿಗೆ ಧಕ್ಕೆತಗಳು ವದಿಲ್ಲವೆ? ಎಂದರೆ :—

ನೈನಂ ಛಿಂದಂತಿ ಶಸ್ತ್ರಾಣಿ ನೈನಂ ದಹತಿ ಪಾವಕಃ |

ನ ಚೈನಂ ಕ್ಲೇದಯಂತ್ಯಾಪೋ ನ ಶೋಷಯತಿ ಷಾರುತಃ || 23 ||

ಯುದ್ಧದಲ್ಲಿ ಆಗುವ ಕತ್ತಿ ಮೊದಲಾದವುಗಳ ಪ್ರಯೋಗಗಳಿಂದ ಅವಯವವುಳ್ಳ ವಸ್ತುಗಳು ಬಿಡಿಬಿಡಿಯಾಗಿ ತುಂಡಾಗುತ್ತವೆ. ಆತ್ಮನು ನಿರವಯವನಾದ್ದರಿಂದ (ಏನಂ) ಈ ಆತ್ಮನನ್ನು (ಶಸ್ತ್ರಾಣಿ) ಕತ್ತಿ ಮೊದಲಾದ ಆಯುಧಗಳು (ನ ಛಿಂದಂತಿ) ಕತ್ತರಿಸಿ ತುಂಡುಮಾಡುವದಿಲ್ಲ (ಪಾವಕಃ) ಬೆಂಕಿಯು, ಶರೀರ ಮೊದಲಾದವುಗಳನ್ನು ಸುಟ್ಟು ಬೂದಿಮಾಡುವಂತೆ (ಏನಂ) ಈ ಆತ್ಮನನ್ನು (ನ ದಹತಿ) ಸುಡುವದಿಲ್ಲ (ಏನಂ) ಈ ಆತ್ಮನನ್ನು (ಆಪಃ) ನೀರುಗಳು (ನ ಚ ಕ್ಲೇದಯಂತಿ) ನೆನೆಸುವದೂ ಇಲ್ಲ (ಷಾರುತಃ) ಗಾಳಿಯು (ನ ಶೋಷಯತಿ) ಒಣಗಿಸುವದೂ ಇಲ್ಲ.

ಅದೇಕೆಂದರೆ :—

ಅಚ್ಛೇದ್ಯೋಽಯಮದಾಹ್ಯೋಽಯಮಕ್ಷೇದ್ಯೋಽಶೋಷ್ಯ ಏವ ಚ |

ನಿತ್ಯಃ ಸರ್ವಗತಃ ಸ್ಥಾನುರಚಲೋಽಯಂ ಸನಾತನಃ || 24 ||

(ಅಯಂ) ಈ ಆತ್ಮನು (ಅಚ್ಛೇದ್ಯಃ) ಭೂಮಿಯ ಅಂಶಗಳನ್ನು ಹೆಚ್ಚಾಗಿ ಹೊಂದಿರುವ ಯಾವ ಆಯುಧದಿಂದಲೂ ಕತ್ತರಿಸುವದಕ್ಕೆ ಆಗದವನೇ ಆಗಿಯೂ ಇರುವನು. (ಅಯಂ) ಈ ಆತ್ಮನು (ಅದಾಹ್ಯಃ) ಬೆಂಕಿಯಿಂದ ಸುಡುವದಕ್ಕೆ ಆಗದವನೇ ಆಗಿಯೂ ಇರುವನು. (ಅಯಂ) ಈ ಆತ್ಮನು (ಅಕ್ಷೇದ್ಯಃ) ನೀರಿನಿಂದ ನೆನೆಸುವದಕ್ಕೆ ಆಗದವನೇ ಆಗಿಯೂ ಇರುವನು. (ಅಶೋಷ್ಯ ಏವ ಚ) ಗಾಳಿಯಿಂದ ಒಣಗಿಸುವದಕ್ಕೆ ಆಗದವನೇ ಆಗಿಯೂ ಇರುವನು. ಇದಕ್ಕೆ ಕಾರಣವೇನೆಂದರೆ (ಅಯಂ) ಈ ಆತ್ಮನು, ಮೇಲೆ ಹೇಳಿದಂತೆ ಭೂಮಿ, ಬೆಂಕಿ, ನೀರು, ಗಾಳಿ - ಎಂಬ ನಾಲ್ಕು ಭೂತಗಳಿಂದಲೂ

ನಾಶಗೊಳಿಸುವದಕ್ಕಾಗದವನಾದ್ದರಿಂದ (ನಿತ್ಯಃ) ಯಾವಾಗಲೂ ಒಂದೇ ರೀತಿಯಲ್ಲಿ ಇರುವನು. ಗಡಿಗೆಬಟ್ಟೆಗಳಂಥ ವಿಕಾರವಾದ ವಸ್ತುಗಳು ಎಲ್ಲಿಯೋ ಒಂದು ಕಡೆ ಇದ್ದಾವು. ಈ ಆತ್ಮವಸ್ತು ನಿತ್ಯವಾದ್ದರಿಂದ (ಸರ್ವಗತಃ<sup>1</sup>) ಎಲ್ಲೆಲ್ಲಿಯೂ ವ್ಯಾಪಿಸಿಕೊಂಡಿರುವದು. ಎಲ್ಲಿಯೋ ಒಂದು ಕಡೆ ಇರುವಂಥ ವಸ್ತುಗಳು ವಿಕಾರವಾಗುತ್ತ ಹೋದಾವು. ಆತ್ಮವಸ್ತು ಎಲ್ಲೆಲ್ಲಿಯೂ ವ್ಯಾಪಿಸಿಕೊಂಡಿರುವದಾದ್ದರಿಂದ (ಸ್ಥಾಣುಃ<sup>2</sup>) ಗಡಿಗೆ, ಬಟ್ಟೆ-ಮೊದಲಾದವುಗಳಂತೆ ವಿಕಾರವಾಗದೆ ಮೋಟುಮರದಂತೆ ಸ್ಥಿರವಾಗಿರುವದು. ಗಳಿಗೆಗೊಂದು ಬಗೆಯಾಗುವ ವಸ್ತುಗಳು ಅಲುಗಾಟವನ್ನು ಪಡೆಯುತ್ತಿರುವವು. ಆತ್ಮವಸ್ತು ಯಾವಾಗಲೂ (ಅಚಲಃ)<sup>3</sup> ಅಲುಗಾಟವಿಲ್ಲದ್ದಾಗಿರುವದು. ಈ ಎಲ್ಲ ಕಾರಣಗಳಿಂದ ಆತ್ಮವಸ್ತು<sup>4</sup> (ಸನಾತನಃ) ಬೇರೊಂದು ಕಾರಣದಿಂದ ಹೊಸದಾಗಿ ಆದದ್ದಾಗಿರದೆ ಹಿಂದಿನಿಂದಲೂ ಹೀಗೆಯೇ ಇದ್ದುಕೊಂಡಿರುವಂಥದ್ದಾಗಿರುವದು. ಆಯುಧದಿಂದ ಒಂದು ವಸ್ತುವನ್ನು ಕತ್ತರಿಸಬೇಕಾದರೆ ಆಯುಧವು ಕಡಿಯಬೇಕಾದ ವಸ್ತುವಿಗಿಂತ ಬೇರೆಯಾಗಿ ಹೊರಗೆ ಇರಬೇಕಾಗುವದಷ್ಟೆ 'ಇದು ಆಯುಧ ಅಥವಾ ಆಯುಧವಿದೆ' ಎಂದು ಮನಸ್ಸಿಗೆ ತೋರುವಾಗ ಆಯುಧವೆಂಬ ವಿಶೇಷಾಂಶದಲ್ಲಿಯೂ 'ಇದು ಅಥವಾ ಇದೆ' ಎಂಬ ಸಾಮಾನ್ಯಾಂಶದ ರೂಪದಲ್ಲಿ ಆತ್ಮವಸ್ತು ವ್ಯಾಪಿಸಿಕೊಂಡಿರುವದರಿಂದ ಆ ಆಯುಧಗಳು ಆತ್ಮನೇನೂ ಮಾಡಲಾರವು. ಮಹಾವಿಷ್ಣುವಾದ ನನ್ನನ್ನು ಕೊಲ್ಲಬೇಕೆಂದು ಹಿರಣ್ಯಕಶಿಪು ಎಷ್ಟೋ ಹುಡುಕಿದನು. ನಾನು ಆಗ ಅವನ ಹೃದಯವನ್ನು ಹೊಕ್ಕಿದ್ದೆನಾದ್ದರಿಂದ ಅವನು ಆಗ ನನ್ನನ್ನು ಏನು ಮಾಡುವದಕ್ಕೂ ಆಗಲಿಲ್ಲ. ಹಾಗೆಯೇ ತಮಗೂ ಆತ್ಮವೇ ಆಗಿರುವ ಆತ್ಮ ವಸ್ತುವನ್ನು ಆಯುಧಗಳು ಹೇಗೆ ಕತ್ತರಿಸಬಲ್ಲವು ? ಹಾಗೆಯೇ ಯಾವ ಭೂತವೂ ತನಗೂ ಆತ್ಮವೇ ಆದ ಆತ್ಮವಸ್ತುವನ್ನು ಎಷ್ಟು ಮಾತ್ರವೂ ನೋಯಿಸಲಾರವು.

1. "ಆಕಾಶವತ್ಸರ್ವಗತಶ್ಚ ನಿತ್ಯಃ" - ಆತ್ಮನು ಆಕಾಶದಂತೆ ಎಲ್ಲೆಲ್ಲಿಯೂ ವ್ಯಾಪಿಸಿಕೊಂಡಿರುವವನು ಮತ್ತು ಯಾವಾಗಲೂ ಒಂದೇ ರೀತಿಯಲ್ಲಿ ಇರುವವನು-ಶ್ರು.

2. "ನಿರ್ವಿಕಾರೋಽಕ್ಷರಶ್ಚುದ್ಧಃ" - ಆತ್ಮನು ವಿಕಾರವಿಲ್ಲದ, ಶುದ್ಧಸ್ವರೂಪನು. - ಶ್ರು.

3. 'ಕೂಟಸ್ಥಮಚಲಂ ಧ್ರುವಮ್' - ಆತ್ಮನು ಬದಲಾವಣೆಯನ್ನು ಹೊಂದದೆ ಇರುವವನಾಗಿ ಅಲುಗಾಟವಿಲ್ಲದೆ ಯಾವಾಗಲೂ ಇರುವವನು. - ಶ್ರು.

4. "ಆತ್ಮಾ ವಾ ಇದಮೇಕ ಏವಾಗ್ರ ಆಸೀತ್" - ಮೊದಲು ಈ ಆತ್ಮ ಒಂದೇ ಇತ್ತು - ಶ್ರು.

ಇದಲ್ಲದೆ :—

ಅವ್ಯಕ್ತೋಽ ಯಮಚಿಂತ್ಯೋಽ ಯಮವಿಕಾರ್ಯೋಽ ಯಮುಚ್ಯತೇ |  
ತಸ್ಮಾದೇವಂ ವಿದಿತ್ವಾನಂ ನಾನು ಶೋಚಿತುಮರ್ಹಸಿ || 25 ||

ರೂಪ ಮೊದಲಾದ ಗುಣಗಳುಳ್ಳ ದೇಹ ಮೊದಲಾದವುಗಳು ಕಣ್ಣಿಗೆ ಕಾಣುವದರಿಂದ ಅವುಗಳ ಮೇಲೆ ಆಯುಧಗಳನ್ನು ಹಾಯಿಸುವದಕ್ಕೆ ಬರುವದು. (ಅಯಂ) ಈ ಆತ್ಮನು (ಅವ್ಯಕ್ತಃ) ಯಾವ ಇಂದ್ರಿಯಕ್ಕೂ ಗೋಚರನಾಗದವನು. ಇಂದ್ರಿಯಗಳಿಗೆ ಗೋಚರವಾಗುವವುಗಳನ್ನು ಪ್ರತ್ಯಕ್ಷವೆನ್ನುತ್ತಾರೆ. ಆತ್ಮನು ಇಂದ್ರಿಯಗಳಿಗೆ ಗೋಚರವಾಗುವದಿಲ್ಲವಾದ್ದರಿಂದ ಪ್ರತ್ಯಕ್ಷನಲ್ಲವಾಯಿತು. ಒಂದು ಕಡೆ ಒಂದು ವಸ್ತುವನ್ನು ಪ್ರತ್ಯಕ್ಷವಾಗಿ ನೋಡಿದ್ದರೆ ಇನ್ನೊಂದು ಕಡೆ ಅದನ್ನು ಅನುಮಾನದಿಂದ ತಿಳಿಯಬಹುದು. ಉದಾಹರಣೆಗೆ ಬೆಂಕಿಯಿದ್ದಕಡೆ ಹೊಗೆ ಇರುವದನ್ನು ಪ್ರತ್ಯಕ್ಷವಾಗಿ ನೋಡಿದ್ದರೆ ಆಮೇಲೆ ಒಂದು ಕಡೆ ಹೊಗೆ ಇರುವದನ್ನು ನೋಡಿ ಅಲ್ಲಿ ಬೆಂಕಿಯಿರಬೇಕೆಂದು ಅನುಮಾನವನ್ನು ಮಾಡಬಹುದು. (ಅಯಂ) ಆತ್ಮವಸ್ತು, ಪ್ರತ್ಯಕ್ಷವೇ ಅಲ್ಲದ್ದರಿಂದ (ಅಚಿಂತ್ಯಃ<sup>1</sup>) ಮನಸ್ಸಿನಲ್ಲಿ ಅನುಮಾನದಿಂದ ಊಹಿಸುವದಕ್ಕೂ ಬರುವದಿಲ್ಲ. ಆದ್ದರಿಂದಲೂ ನಿರವಯವನಾದ್ದರಿಂದಲೂ (ಅಯಂ) ಈ ಆತ್ಮನು (ಅವಿಕಾರ್ಯಃ) ಮೊಸರಿನ ಹೆಪ್ಪಿನಿಂದ ಹಾಲು ಮೊಸರಾಗುವಂತೆ ವಿಕಾರವನ್ನು ಪಡೆಯದವನೆಂದು (ಉಚ್ಯತೇ) ಹೇಳಿಸಿಕೊಂಡಿದ್ದಾನೆ. (ತಸ್ಮಾತ್) ಈ ಕಾರಣಗಳಿಂದ (ಏವಂ) ಈ ಬಗೆಯವನೆಂದು (ಏನಂ) ಈ ಆತ್ಮನನ್ನು (ವಿದಿತ್ವಾ) ತಿಳಿದು (ನ ಅನುಶೋಚಿತುಂ ಅರ್ಹಸಿ) ನಾನು ಇವರನ್ನು ಕೊಲ್ಲುವೆನೆಂದೂ ನನ್ನಿಂದ ಇವರು ಸಾಯುವರೆಂದೂ ನೀನು ವ್ಯಥೆಪಡಬಾರದು.

ಹೀಗಲ್ಲದೆ :—

ಅಥ ಚೈನಂ ನಿತ್ಯಜಾತಂ ನಿತ್ಯಂ ವಾ ಮನ್ಯಸೇ ಮೃತಮ್ |  
ತಥಾಪಿ ತ್ವಂ ಮಹಾಬಾಹೋ ನೈವಂ ಶೋಚಿತುಮರ್ಹಸಿ || 26 ||

1. "ಯತೋ ವಾಚೋ ನಿವರ್ತಂತೇ ಅಪ್ರಾಪ್ಯ ಮನಸಾ ಸಹ" - ಆತ್ಮ ವಸ್ತುವಿನ ಸ್ವರೂಪವನ್ನು ಮಾತಿನಿಂದ ಹೇಳುವದಕ್ಕೆ ಹೊರಟರೆ ಆ ಮಾತು ಅದನ್ನು ಮುಟ್ಟಲಾರದೆ ಮನಸ್ಸಿನೊಡನೆ ಹಿಂಜರಿಯುವದು. - ಶ್ರು.



ಆತ್ಮಸ್ವರೂಪದ ಜ್ಞಾನವಾಗುವದು ಬಹು ಕಷ್ಟವಾದ್ದರಿಂದ ನಾನು ಹೇಳುವದನ್ನು ತಿಳಿಯಲರಿಯದೆ (ಅಥ) ಒಂದು ಪಕ್ಷ (ಏನಂ) ಈ ಆತ್ಮನನ್ನು (ನಿತ್ಯಜಾತಂ ಚ) ಯಾವಾಗಲೂ ಶರೀರದೊಡನೆ ಹುಟ್ಟುತ್ತಿರುವನೆಂದೂ (ನಿತ್ಯಂ ವಾ ಮೃತಂ) ಯಾವಾಗಲೂ ಸಾಯುತ್ತಿರುವವನೆಂದೂ (ಮನ್ಯಸೇ) ತಿಳಿಯುವೆಯಾದರೆ, (ಮಹಾಬಾಹೋ) ಉತ್ತಮ ಕ್ಷತ್ರಿಯನಾದ ಅರ್ಜುನನೆ, (ತಥಾಪಿ) ಹಾಗಾದರೂ ಕೂಡ (ತ್ವಂ) ನೀನು (ಏವಂ) ನಾನು ಇವರನ್ನು ಕೊಲ್ಲುವೆನೆಂದೂ ನನ್ನಿಂದ ಇವರು ಸಾಯುವರೆಂದೂ ಹೀಗೆ (ಶೋಚಿತುಂ ನ ಅರ್ಹಸಿ) ವ್ಯಥೆಪಡಬಾರದು.

ಏಕೆಂದರೆ :—

ಜಾತಸ್ಯ ಹಿ ಧ್ರುವೋ ಮೃತ್ಯುರ್ಧ್ರುವಂ ಜನ್ಮ ಮೃತಸ್ಯ ಚ |

ತಸ್ಮಾದಪರಿಹಾರ್ಯೇಽರ್ಥೇ ನ ತ್ವಂ ಶೋಚಿತುಮರ್ಹಸಿ || 27 ||

ನೀನು ಆತ್ಮಸ್ವರೂಪದ ನಿಜವನ್ನು ತಿಳಿಯದೆ ಬರೀ ಶರೀರವನ್ನೇ ಆತ್ಮವೆಂದು ತಿಳಿದುಕೊಂಡು ಭೀಷ್ಮಾದಿಗಳ ಶರೀರವು ಸಾಯುವದನ್ನು ನೋಡಿ ಭೀಷ್ಮಾದಿಗಳೇ ನೋವನ್ನನುಭವಿಸುತ್ತ ಸಾಯುವರೆಂದೂ ಮತ್ತು ಭೀಷ್ಮಾದಿಗಳು ಮುಂದೆ ಇಲ್ಲದೆ ಹೋಗುವರೆಂದೂ ತಿಳಿದಿದ್ದ ಪಕ್ಷದಲ್ಲಿ (ಜಾತಸ್ಯ ಹಿ) ಹುಟ್ಟಿದಂಥ ದೇಹಾದಿಗಳಿಗಾದರೂ (ಮೃತ್ಯುಃ) ಸಾವು (ಧ್ರುವಃ) ತಪ್ಪಿದ್ದಲ್ಲ ನೀನು ಅವನ್ನು ಕೊಲ್ಲದೆ ಹೋದರೂ ಅವು ತಾವೇ ಆದರೂ ಅವಶ್ಯವಾಗಿ ಸತ್ತೇ ಸಾಯುವವು. ಜಗತ್ತಿನಲ್ಲಿ ಯಾವ ದೇಹವೂ ನೆಲೆಯಾಗಿ ಉಳಿಯುವದಿಲ್ಲ ಇನ್ನು ಆತ್ಮನನ್ನು ದೇಹಕ್ಕಿಂತ ಬೇರೆಯೆಂದೂ ಆ ಆತ್ಮವು ದೇಹವನ್ನು ಬಿಡುತ್ತಲೂ ತೆಗೆದು ಕೊಳ್ಳುತ್ತಲೂ ಇರುವದೆಂದೂ ತಿಳಿದು ಆ ಆತ್ಮಕ್ಕೆ ದೇಹವನ್ನು ಬಿಡುವಾಗಿನ ವ್ಯಥೆಯೂ ಅಲ್ಲದೆ ಮತ್ತೆ ದೇಹವನ್ನು ಪಡೆಯುವಾಗಿನ ವ್ಯಥೆಯೂ ಆಗುವದೆಂದು ತಿಳಿದಿದ್ದ ಪಕ್ಷದಲ್ಲಿಯೂ (ಮೃತಸ್ಯ ಚ) ಸತ್ತವರಿಗೂ (ಜನ್ಮ) ಮತ್ತೆ ಹುಟ್ಟುವದು (ಧ್ರುವಂ ಚ) ತಪ್ಪತಕ್ಕದ್ದಲ್ಲವಾಗಿಯೇ ಇರುವದು. ಅವರವರು ಮಾಡಿದ ಕರ್ಮದ ಫಲಗಳನ್ನು ಅನುಭವಿಸುವದಕ್ಕಾಗಿ ಅವರು ಮತ್ತೆ ಹುಟ್ಟಿಯೇ ತೀರಬೇಕು- (ತಸ್ಮಾತ್) ಆದ್ದರಿಂದ (ಅಪರಿಹಾರ್ಯೇ) ತಪ್ಪಿಸುವದಕ್ಕೆ ಬರದೆ ಇರುವಂಥ (ಅರ್ಥೇ) ಸಂಗತಿಗಳ ವಿಷಯವಾಗಿ (ತ್ವಂ) ನೀನು (ಶೋಚಿತುಂ ನ ಅರ್ಹಸಿ) ವ್ಯಥೆಪಡಬಾರದು.

ವ್ಯಥೆಪಡಬಾರದೆಂಬದಕ್ಕೆ ಮತ್ತೊಂದು ಕಾರಣವೇನೆಂದರೆ :—

ಅವ್ಯಕ್ತಾದೀನಿ ಭೂತಾನಿ ವ್ಯಕ್ತಮಧ್ಯಾನಿ ಭಾರತ |

ಅವ್ಯಕ್ತನಿಧನಾನೈವ ತತ್ರ ಕಾ ಪರಿದೇವನಾ

|| 28 ||

(ಭಾರತ) ಅರ್ಜುನನೇ, ಕೇಳು. (ಭೂತಾನಿ) ಪಂಚಭೂತಗಳಿಂದಾಗಿರುವ ದೇಹ ಮೊದಲಾದವುಗಳನ್ನು ಪಡೆದಿರುವ ಭೀಷ್ಮದ್ರೋಣರೇ ಮೊದಲಾದ ಎಲ್ಲ ಪ್ರಾಣಿಗಳೂ (ಅವ್ಯಕ್ತಾದೀನಿ) ಹುಟ್ಟುವದಕ್ಕೆ ಮೊದಲು ಕಾಣಬರದೆ ಇದ್ದ ಸ್ಥಿತಿಯಲ್ಲಿದ್ದೇ ಇದ್ದವರು. ಈಗ (ವ್ಯಕ್ತಮಧ್ಯಾನಿ) ಹುಟ್ಟಿಗೂ ಸಾವಿಗೂ ನಡುವೆ ಕಾಣುತ್ತಲೇ ಇರತಕ್ಕವರು. ಮುಂದೆ (ಅವ್ಯಕ್ತನಿಧನಾನಿ ಏವ) ಸತ್ತಮೇಲೆ ಕಾಣಬರದಂತೆಯೇ ಆಗತಕ್ಕವರು. ಮೊದಲೂ ಕೊನೆಗೂ ಇಲ್ಲದ ಕನಸಿನ ಅಥವಾ ಇಂದ್ರಜಾಲದ ಜಗತ್ತುಗಳು ನಡುವೆ ಕಂಡರೂ ಇಲ್ಲದ ಹಾಗೆಯೇ ಎಂಬುದು ಎಲ್ಲರ ಅನುಭವದಲ್ಲಿಯೂ ಇದೆಯಷ್ಟೆ. (ತತ್ರ) ಇಂಥ ತೋರಿಕೆಯ ಪ್ರಾಣಿಗಳ ವಿಷಯದಲ್ಲಿ (ಪರಿದೇವನಾ) ದುಃಖವು (ಕಾ) ಎಲ್ಲಿಯದು ? ಕನಸಿನಲ್ಲಿ ಅಥವಾ ಇಂದ್ರಜಾಲದಲ್ಲಿ ಕಾಣುವವರ ಸಾವಿಗೆ ಯಾರು ಅಳುತ್ತಾರೆ ?

ಈ ಆತ್ಮಸ್ವರೂಪದ ಜ್ಞಾನವು ತಿಳಿಯುವದಕ್ಕೆಷ್ಟು ಕಷ್ಟವಾಗಿರುವದೆಂದರೆ :—

ಆಶ್ಚರ್ಯವತ್ಪ್ರಕೃತಿ ಕಶ್ಚಿದೇನ

ಮಾಶ್ಚರ್ಯವದ್ವದತಿ ತಥೈವ ಚಾನ್ಯಃ |

ಆಶ್ಚರ್ಯವಚ್ಛೇನಮನ್ಯಃ ಶೃಣೋತಿ

ಶ್ರುತ್ವಾಪ್ಯೇನಂ ವೇದ ನ ಚೈವ ಕಶ್ಚಿತ್

|| 29 ||

ಜಗತ್ತಿನಲ್ಲಿ 'ನಾನು, ನಾನು' ಎಂದೆಲ್ಲರೂ ವ್ಯವಹರಿಸುತ್ತಾರಾದರೂ ಆ 'ನಾನು, ನಾನು' ಎಂಬ ಮಾತಿನ ಅರ್ಥವಾದ ಆತ್ಮನ ನಿಜಸ್ಥಿತಿ ಯಾರಿಗೂ ತಿಳಿದಿರುವದಿಲ್ಲ. ತಾನು ಯಾರೆನ್ನುವದು ತನಗೆ ತಿಳಿಯದೆನ್ನುವದೇ ಒಂದು ದೊಡ್ಡ ಆಶ್ಚರ್ಯ. ಈ ಸ್ವರೂಪಜ್ಞಾನವು ಶ್ರುತಿಯಿಂದ ಮತ್ತು ಗುರುಗಳಿಂದ ತಿಳಿಯಬೇಕಾಗಿರುವದು. (ಕಶ್ಚಿತ್) ಅನೇಕ ಜನ್ಮಗಳಲ್ಲಿ ಹೆಚ್ಚಿನ ಆರಾಧನೆಯನ್ನು ಚೆನ್ನಾಗಿ ನಡೆಸಿ ಈಶ್ವರನ ಅನುಗ್ರಹಕ್ಕೆ ಪಾತ್ರನಾದ ಯಾವನೋ ಒಬ್ಬನು

(ಏನಂ) ಈ ಆತ್ಮನನ್ನು<sup>1</sup> (ಆಶ್ಚರ್ಯವತ್) ಇಂದ್ರಜಾಲ ಮೊದಲಾದ ಕಡೆಯಲ್ಲಿ ಹಿಂದೆ ಎಂದೂ ಕಾಣದೆ ಇದ್ದ ಆಶ್ಚರ್ಯಕರವಾದ ಪದಾರ್ಥಗಳನ್ನು ಕಾಣುವ ಹಾಗೆ (ಪಶ್ಯತಿ) ನೋಡುತ್ತಾನೆ. ಏಕೆ ಆಶ್ಚರ್ಯವೆಂದರೆ ಎಲ್ಲೆಲ್ಲಿಯೂ ಇದ್ದರೂ ಎಲ್ಲಿಯೂ ಕಾಣುವದಿಲ್ಲ; ಚೈತನ್ಯರೂಪನಾದರೂ ಜಡರೂಪನಾಗಿ ಕಾಣುತ್ತಿರುವನು ; ವಿಕಾರವಿಲ್ಲದವನಾದರೂ ವಿಕಾರವುಳ್ಳವನಾಗಿ ತೋರುವನು. ಇಂಥ ಆತ್ಮನನ್ನು ಕಾಣುವರೇ ಕಡಿಮೆ. ಕಂಡವರೂ ಬಹುಜನ ತಮ್ಮಷ್ಟಕ್ಕೆ ತಾವು ಆ ಆನಂದದಲ್ಲಿ ಮುಳುಗಿ ಹೋಗಿರುವರೇ ಹೊರತು ಇದನ್ನು ಇತರರಿಗೆ ತಿಳಿಸಬೇಕೆಂದು ದೀಕ್ಷೆಯನ್ನು ವಹಿಸುವವರು ಇನ್ನೂ ಕಡಿಮೆ. ಶುಕರಿಗೆ ವ್ಯಾಸರು ಸಾಕಾಗದೆ ಜ್ಞಾನೋಪದೇಶಕ್ಕೆ ಜನಕನ ಬಳಿಗೆ ಹೋಗಬೇಕಾಯಿತಂತೆ. ಆದ್ದರಿಂದ (ತಥೈವ ಚ) ಆತ್ಮಸ್ವರೂಪವನ್ನು ಹೇಗೆ ಎಲ್ಲಿಯೋ ಒಬ್ಬನು ತಿಳಿದಿರುವನೋ ಹಾಗೆ (ಅನ್ಯಃ) ಮಾತಿನಲ್ಲಿ ಕುಶಲನಾದ ಯಾವನೋ ಒಬ್ಬನು (ಆಶ್ಚರ್ಯವತ್) ಆಶ್ಚರ್ಯವಾದ ವಿಷಯವನ್ನು ಹೇಳುವಂತೆ (ವದತಿ) ಹೇಳುತ್ತಾನೆ. ಆಶ್ಚರ್ಯವೇಕೆಂದರೆ ಮಾತಿನಿಂದ ತಿಳಿಸುವುದಕ್ಕೆ ಬರುವ ವಿಷಯದಲ್ಲಿ ಉಪದೇಶವು ಒಪ್ಪುತ್ತದೆ.<sup>2</sup> ಆತ್ಮಜ್ಞಾನವು ಮಾತಾಡದೆ ಉಪದೇಶಿಸತಕ್ಕದ್ದು. ಮಾತಿಗೆ ನಿಲುಕದ್ದರಿಂದಲೇ ಆಶ್ಚರ್ಯದಂತೆ ಹೇಳಿದಂತಾಗುವದು. ಒಂದು ಪಕ್ಷ ಹೀಗೆ ಹೇಳುವವರೂ ಹೊರಟರೂ ಈ ವಿಚಾರವನ್ನು ಕೇಳುವವರು ಬಹು ಕಡಿಮೆ. ಏಕೆಂದರೆ ಬರಬರುತ್ತ ಜನರೆಲ್ಲರೂ ಪ್ರತ್ಯಕ್ಷಪ್ರಮಾಣಕ್ಕೆ ಮರುಳಾಗಿರುತ್ತಿರುವರೇ ಹೊರತು ಶಾಸ್ತ್ರಪ್ರಮಾಣದ ಕಡೆಗೆ ಒಲಿಯುವದಿಲ್ಲ. ಒಲಿದ ಕೆಲವರು ವಿಷಯ ಸುಖಗಳನ್ನು ಕೊಡುವ ಕಾಮ್ಯಕರ್ಮಗಳಲ್ಲಿ ಉತ್ಸಾಹಗೊಳ್ಳುವರೇ ಹೊರತು ಇತ್ತ ಕಡೆಗೆ ಕಣ್ಣು ಹಾಕುವುದಿಲ್ಲ.<sup>3</sup> ಹಾಗೆ ಕಣ್ಣು ಹಾಕಿದ ಮೇಲೆ ದೇವತೆಗಳ ಕಣ್ಣು ಕೆಂಪಾಗುವದು ಬೇರೆ. ಮನುಷ್ಯರು ಬ್ರಹ್ಮವನ್ನು ತಿಳಿದುಬಿಟ್ಟರೆ

1. (ಕಶ್ಚಿತ್ ಏನಂ ಪಶ್ಯತಿ) ಯಾವನೋ ಒಬ್ಬನು ಈ ಆತ್ಮನನ್ನು ನೋಡುತ್ತಾನಲ್ಲ! ಅವನು (ಆಶ್ಚರ್ಯವತ್) ಆಶ್ಚರ್ಯಕ್ಕೆ ಸಮಾನನು. ಹಾಗೆಯೇ ಹೇಳುವವನೆಂದರೂ ಕೇಳುವವನೆಂದರೂ ಆಶ್ಚರ್ಯವೆ. ಏಕೆಂದರೆ ಅಂಥವರು ಬಹು ಕಡಿಮೆಯಾದ್ದರಿಂದ - ಎಂದೂ ಒಬ್ಬರು ಅರ್ಥವನ್ನು ಮಾಡಿದ್ದಾರೆ.

2. "ಅವಚನೇನೈವ ಪ್ರೋವಾಚೆ"- ಮೌನದಿಂದಲೇ ಹೇಳಿದನು - ಶ್ರು.

3. "ಯದೇತದ್ಬ್ರಹ್ಮ ಮನುಷ್ಯಾ ವಿದುಸ್ತದೇಷಾಂ ದೇವಾನಾಮಪ್ರಿಯಮ್"- ಮನುಷ್ಯರು ಬ್ರಹ್ಮವನ್ನು ತಿಳಿಯುವದು ಈ ದೇವತೆಗಳಿಗೆ ಹಿತವಲ್ಲ - ಶ್ರು.

ಅವರು ತಮಗಿಂತ ದೊಡ್ಡವರೆನಿಸಿಕೊಳ್ಳುವರೆಂದು ದೇವತೆಗಳು ಅವರಿಗೆ ಅಡಿಗಳನ್ನು ತಂದೊಡ್ಡುವರು. (ಅನ್ಯಃ)<sup>1</sup> ಆ ಅಡಿಗಳನ್ನು ಹಿಮೆಟ್ಟಿಸಿದ ಯಾವನೋ ಒಬ್ಬನು (ಏನಂ) ಈ ಆತ್ಮನನ್ನು (ಆಶ್ಚರ್ಯವಚ್ಚ) ಆಶ್ಚರ್ಯಕರ ವಾದ್ದನ್ನು ಕೇಳುವಂತೆಯೇ (ಶೃಣೋತಿ) ಕೇಳುವನು. (ಏನಂ) ಈ ಆತ್ಮನ ವಿಷಯವನ್ನು (ಶ್ರುತ್ವಾಽಪಿ) ಕೇಳಿದರೂ ಕೂಡ (ಕಶ್ಚಿತ್) ಯಾವನೊಬ್ಬನೂ (ನಚೈವ ವೇದ)<sup>2</sup> ತಿಳಿಯುವುದೇ ಇಲ್ಲ ಮನಸ್ಸಿಗೆ ಜ್ಞಾನವಾಗದಂತೆ ಪಾಪಗಳು ತಡೆಯಾಗಿರುವವು. ಇಂದ್ರ, ವಿರೋಚನ... ಎಂಬಿಬ್ಬರೂ ಆತ್ಮಸ್ವರೂಪವನ್ನು ತಿಳಿಯಲು ಬ್ರಹ್ಮನ ಹತ್ತಿರಕ್ಕೆ ಹೋದರೂ ನೂರಾರು ವರ್ಷ ಬ್ರಹ್ಮಚರ್ಯೆಯಲ್ಲಿದ್ದು ಗುರುಸೇವೆಯನ್ನು ಮಾಡಿದ ಮೇಲೆ ಪಾಪವೆಲ್ಲ ಹೋಗಿ ಇಂದ್ರನಿಗೆ ಜ್ಞಾನವಾಯಿತು. ವಿರೋಚನನಿಗೆ ಆಗಲೇ ಇಲ್ಲ. ಜಡಭರತನು ಎಷ್ಟೋ ಸಲ ಆತ್ಮವಿಚಾರವನ್ನು ಮಾಡಿದರೂ ಮೂರು ಜನ್ಮಗಳನ್ನೆತ್ತಬೇಕಾಯಿತು. ಜನ್ಮಾಂತರವನ್ನು ಕೊಡುವಂಥ ಪ್ರಾರಬ್ಧವು ಪ್ರಬಲವಾಗಿದ್ದದರಿಂದ ವಾಮ ದೇವನು ಶ್ರವಣಮಾಡಿದ್ದರೂ ಗರ್ಭಕ್ಕೆ<sup>3</sup> ಬರುತ್ತಲೇ ಜ್ಞಾನವಾಯಿತು.

ಇದರಿಂದಾದ ನಿರ್ಣಯವೇನೆಂದರೆ :—

ದೇಹೀ ನಿತ್ಯಮವಧ್ಯೋಽಯಂ ದೇಹೇ ಸರ್ವಸ್ಯ ಭಾರತ |

ತಸ್ಮಾತ್ಸರ್ವಾಣಿ ಭೂತಾನಿ ನ ತ್ವಂ ಶೋಚಿತುಮರ್ಹಸಿ || 30 ||

(ಭಾರತ) ಅರ್ಜುನನೇ, ಕೇಳು. ದೇಹಗಳಂತು ಎಂದಿದ್ದರೂ ನಾಶವಾಗ ತಕ್ಕವುಗಳೆಂದು ಕಂಡೇ ಇರುವೆಯಷ್ಟೆ. (ಸರ್ವಸ್ಯ) ಎಲ್ಲಪ್ರಾಣಿಗಳ ಮತ್ತು ಎಲ್ಲ ಮರ ಮೊದಲಾದವುಗಳ (ದೇಹೇ) ಶರೀರದಲ್ಲಿರುವ (ಅಯಂ) ಈ (ದೇಹೀ) ದೇಹವುಳ್ಳ ಆತ್ಮನು (ನಿತ್ಯಂ) ಎಂದಿಗೂ (ಅವಧ್ಯಃ) ಕೊಲೆಗೊಳಗಾಗತಕ್ಕ ವನಲ್ಲ (ತಸ್ಮಾತ್) ದೇಹವು ಉಳಿಯುವುದಿಲ್ಲವಾದ್ದರಿಂದಲೂ ಆತ್ಮವು ಸಾಯು

1. “ಶ್ರವಣಾಯಾಪಿ ಬಹುಭರ್ಯೋ ನ ಲಭ್ಯಃ” - ಬಹುಜನಕ್ಕೆ ಕೇಳುವದಕ್ಕೆ ಕೂಡ ಸಿಕ್ಕುವದಿಲ್ಲ - ಶ್ರು.

2. “ಶೃಣ್ವಂತೋಽಪಿ ಬಹವೋ ಯಂ ನ ವಿದ್ಯುಃ” - ಕೇಳಿದವರಾದರೂ ಕೂಡ ಬಹುಜನರು ಈ ಆತ್ಮನನ್ನು ತಿಳಿಯಲಿಲ್ಲ - ಶ್ರು.

3. “ಗರ್ಭಸ್ಥ ಏವ ವಾಮದೇವಃ ಪ್ರತಿಪೇದೇ” - ವಾಮದೇವನು ಗರ್ಭದಲ್ಲಿಯೇ ತಾನು ಸರ್ವಸ್ವರೂಪನೆಂದು ತಿಳಿದನು - ಶ್ರು.

ವದಲ್ಲವಾದ್ದರಿಂದಲೂ (ಸರ್ವಾಣಿ ಭೂತಾನಿ) ಭೀಷ್ಮದ್ರೋಣರೇ ಮೊದಲಾದ ಯಾರನ್ನು ಕುರಿತೂ (ತ್ವಂ) ನೀನ (ಶೋಚಿತುಂ ನ ಅರ್ಹಸಿ) ವ್ಯಥೆಪಡ ಬಾರದು.

ಕಾಲಗತಿಯಿಂದಾದ ಸಾವಿಗೆ ಈ ಸಮಾಧಾನವು ಒಪ್ಪಬಹುದೇ ಹೊರತು ಆತ್ಮಹತ್ಯವೂ ಮತ್ತು ಮತ್ತೊಬ್ಬರನ್ನು ಕೊಲ್ಲುವದೂ ಪಾತಕಗಳಲ್ಲಿಯೇ ಎಣಿಕೆ ಯಾಗಿರುವವಲ್ಲ! ಯುದ್ಧದಲ್ಲಿ ಅವರನ್ನು ಕೊಲ್ಲುವದು ಹೇಗೆ ? ಎಂದರೆ :—

ಸ್ವಧರ್ಮಮಪಿ ಚಾವೇಕ್ಷ್ಯ ನ ವಿಕಂಪಿತುಮರ್ಹಸಿ |

ಧರ್ಮ್ಯಾದ್ಧಿ ಯುದ್ಧಾಚ್ಛ್ರೇಯೋಽನ್ಯತ್ಕ್ಷತ್ರಿಯಸ್ಯನ ವಿದ್ಯತೇ || 31 ||

ಯಾರೂ ಯಾರನ್ನೂ ನೋಯಿಸಬಾರದೆಂಬುದು ಸಾಮಾನ್ಯಧರ್ಮವು. ಯುದ್ಧದಲ್ಲಿ ಮಲೆತು ನಿಂದವರನ್ನು ಕೊಲ್ಲಬೇಕೆನ್ನುವದು ಕ್ಷತ್ರಿಯವರ್ಣಕ್ಕೆ ವಿಹಿತವಾದ ವಿಶೇಷಧರ್ಮವು. ಸಾಮಾನ್ಯವಾಗಿ ಹೇಳಿದ ಮಾತಿಗಿಂತ ಒಂದು ವಿಶೇಷ ಸಂದರ್ಭದಲ್ಲಿ ಹೇಳಿದ ಮಾತಿಗೆ ಬೆಲೆ ಹೆಚ್ಚು. (ಸ್ವಧರ್ಮಮಪಿ ಚ) ಧರ್ಮವನ್ನೂರ್ಜಿತಗೊಳಿಸುವದಕ್ಕಾಗಿಯೂ ಪ್ರಜೆಗಳನ್ನು ಕಾಪಾಡುವದಕ್ಕಾಗಿಯೂ ಕ್ಷತ್ರಿಯನಾದ ನಿನಗೆ ಯುದ್ಧವು ನಿನ್ನ ಧರ್ಮವೆಂಬುದನ್ನಾದರೂ (ಅವೇಕ್ಷ್ಯ) ನೋಡಿ (ನ ವಿಕಂಪಿತುಮರ್ಹಸಿ) ನೀನು ಕದಲಬಾರದು. ರಣರಂಗದಿಂದ ಹಿಮೆಟ್ಟುವದು ಕ್ಷತ್ರಿಯನಿಗೆ ದೊಡ್ಡ ಪಾಪವು. (ಹಿ) ಏಕೆಂದರೆ (ಕ್ಷತ್ರಿಯಸ್ಯ) ಕ್ಷತ್ರಿಯನಿಗೆ (ಧರ್ಮ್ಯಾತ್) ತನ್ನ ಸ್ವಭಾವಕ್ಕನುಗುಣವಾದ ಧರ್ಮವೆಂದು ವಿಹಿತವಾಗಿರುವಂಥ (ಯುದ್ಧಾತ್) ಯುದ್ಧವನ್ನು ಬಿಟ್ಟು (ಅನ್ಯತ್) ಬೇರೆ (ಶ್ರೇಯಃ) ಶ್ರೇಯಸ್ಸು (ನ ವಿದ್ಯತೇ) ಇಲ್ಲ.

ಇದನ್ನೆ ಹೆಚ್ಚಿನದೆಂದು ಹೇಳುವದೇಕೆಂದರೆ :—

ಯದ್ಯಚ್ಛಯಾ ಚೋಪಪನ್ನಂ ಸ್ವರ್ಗದ್ವಾರಮಪಾವೃತಮ್ |

ಸುಖಿನಃ ಕ್ಷತ್ರಿಯಾಃ ಪಾರ್ಥ ಲಭಂತೇ ಯುದ್ಧಮೀದೃಶಮ್ || 32 ||

ಸ್ವಜನರನ್ನು ಕೊಂದು ಹೇಗೆ ಸುಖಿಯಾದೇನೆಂದು ನೀನು ಹೇಳಿದ್ದೆಯಲ್ಲ! (ಪಾರ್ಥ) ಅರ್ಜುನನೆ, ಹೇಳು. (ಯದ್ಯಚ್ಛಯಾ ಚ) ನೀನು ಬಯಸದೇ ತಾನಾಗಿಯೇ (ಉಪಪನ್ನಂ) ಬಂದಿರುವಂಥ ಮತ್ತು (ಅಪಾವೃತಂ) ಹಾರಹೊಡೆದ (ಸ್ವರ್ಗದ್ವಾರಂ) ಸ್ವರ್ಗದ ಬಾಗಿಲಾಗಿರುವಂಥ (ಈ ದೃಶಮ್)

ಈ ಬಗೆಯಾದ (ಯುದ್ಧಂ) ಕದನವನ್ನು (ಸುಖಿನಃ) ಸುಖಕ್ಕೆ ಭಾಗಿಗಳಾದ (ಕ್ಷತ್ರಿಯಾಃ) ಕ್ಷತ್ರಿಯರು (ಲಭಂತೇ) ಪಡೆಯುತ್ತಾರೆ. ಈ ಯುದ್ಧ ದಿಂದ ಭೀಷ್ಮದ್ರೋಣರೇ ಮೊದಲಾದವರೊಡನೆ ಯುದ್ಧಮಾಡಿದ ಯಶಸ್ಸು ಬರುವದು ; ಗೆದ್ದರೆ ರಾಜ್ಯವು ಕೈ ಸೇರುವದು ; ಯುದ್ಧದಲ್ಲಿ ಸತ್ತರೆ, ವೀರಸ್ವರ್ಗ ವುಂಟಾಗುವದು. ಇವುಗಳಿಗಿಂತ ಇನ್ನೇನು ಸುಖ ಸಾಧನವು ಬೇಕು ?

ಹೀಗೆ ಯುದ್ಧವನ್ನು ಮಾಡುವದು ನಿನ್ನ ಕರ್ತವ್ಯವಾಗಿದ್ದರೂ,

ಅಥ ಚೇತ್ಸ್ವಾಮಿಮಂ ಧರ್ಮ್ಯಂ ಸಂಗ್ರಾಮಂ ನ ಕರಿಷ್ಯಸಿ |

ತತಃ ಸ್ವಧರ್ಮಂ ಕೀರ್ತಿಂ ಚ ಹಿತ್ವಾ ಪಾಪಮವಾಪ್ಸ್ಯಸಿ || 33 ||

(ಅಥ) ಯುದ್ಧವು ನಿನ್ನ ಕರ್ತವ್ಯವೆಂಬುದನ್ನು ಉಪೇಕ್ಷೆಮಾಡಿ (ತ್ವಂ) ನೀನು (ಇಮಂ) ಈ (ಧರ್ಮ್ಯಂ) ಧರ್ಮಸಂಮತವಾದಂಥ (ಸಂಗ್ರಾಮಂ) ಯುದ್ಧವನ್ನು (ನ ಕರಿಷ್ಯಸಿ ಚೇತ್) ಮಾಡುವದಿಲ್ಲವಾದರೆ (ತತಃ) ಅದರಿಂದ<sup>1</sup> (ಸ್ವಧರ್ಮಂ) ವೇದದಲ್ಲಿ ಹೇಳಿರುವಂತೆ ನೀನು ಕಟ್ಟಿಗೆ ಬಿದ್ದಿರುವ ನಿನ್ನ ಧರ್ಮ ವನ್ನು (ಕೀರ್ತಿಂಚ) ಈಶ್ವರನೊಡನೆ ಹೋರಾಡಿದವನೆಂಬುದೇ ಮುಂತಾದ ಕೀರ್ತಿಯನ್ನೂ (ಹಿತ್ವಾ) ಕಳೆದುಕೊಂಡು (ಪಾಪಂ) ಯುದ್ಧದಿಂದ ಹಿಮ್ಮೆಟ್ಟಿದ ದೋಷವನ್ನು (ಅವಾಪ್ಸ್ಯಸಿ) ಗಂಟುಹಾಕಿಕೊಳ್ಳುತ್ತಿ. ಆದ್ದರಿಂದ ಯುದ್ಧವನ್ನು ಮಾಡಿದರೆ ಪಾಪವು ಬರುವದೆಂದು ನೀನು ತಿಳಿದುಕೊಂಡಿರುವದು ತಪ್ಪು. ಯುದ್ಧವನ್ನು ಬಿಟ್ಟರೇ ನಿನಗೆ ಪಾಪ.

ಹೀಗೆ ನಿನ್ನನ್ನು ಧರ್ಮವೂ ಯಶಸ್ಸೂ ಕೈಬಿಡುವದಿಷ್ಟೇ ಅಲ್ಲ :—

ಅಕೀರ್ತಿಂ ಚಾಪಿ ಭೂತಾನಿ ಕಥಯಿಷ್ಯಂತಿ ತೇಽವ್ಯಯಾಮ್ |

ಸಂಭಾವಿತಸ್ಯ ಚಾಕೀರ್ತಿರ್ಮರಣಾದತಿರಿಚ್ಯತೇ || 34 ||

(ಭೂತಾನಿ) ಜಗತ್ತಿನಲ್ಲಿರುವ ಎಲ್ಲರೂ (ಅವ್ಯಯಾಂ) ಎಂದೆಂದಿಗೂ ಕಡಿಮೆಯಾಗದೆ ಇರುವಂಥ (ತೇ) ನಿನ್ನ (ಅಕೀರ್ತಿಂ ಚಾಪಿ) ಹೇಡಿತನದ

1. ಅಥವಾ (ಸ್ವಧರ್ಮಂ) ಯುದ್ಧದಲ್ಲಿ ಹಿಮ್ಮೆಟ್ಟಬಾರದೆಂಬ ನಿನ್ನ ಧರ್ಮವನ್ನು (ಹಿತ್ವಾ) ಬಿಟ್ಟು ಓಡಿ ಹೋಗಿ ಕೌರವರ ಕೈಯಿಂದ ಸತ್ತು (ಪಾಪಂ) ಅವರ ಪಾಪಗಳನ್ನೆಲ್ಲ (ಅವಾಪ್ಸ್ಯಸಿ) ನೀನು ಹೊಂದುತ್ತಿ. ಏಕೆಂದರೆ ಯುದ್ಧದಲ್ಲಿ ಹಿಮ್ಮೆಟ್ಟಿದವನು ತಾನು ಮಾಡಿದ ಪುಣ್ಯಗಳನ್ನೆಲ್ಲ ಕಳೆದುಕೊಂಡು ತನ್ನ ಶತ್ರುವಿನ ಪಾಪಗಳಿಗೆಲ್ಲ ಪಾಲುದಾರನಾಗುವನು.

ಅಪಯಶಸ್ಸನ್ನು ಕೂಡ (ಕಥಯಿಷ್ಯಂತಿ) ಹೇಳಿಕೊಳ್ಳುತ್ತಿರುವರು. ದುರ್ಯೋಧನನಿಗಾದರೂ ನಿರಪರಾಧಿಗಳಾದ ನಿಮ್ಮ ಮೇಲೆ ಕೈಮಾಡಿದ ನೆಂಬ ಕೆಟ್ಟ ದೂರು ಬರುವಂತೆ ನಿನಗೂ ಒಂದು ದೂರು ಬಂದರೆ ಬಾಧಕವೇನೆಂದು ನೀನು ಉಪೇಕ್ಷಿಸುವ ಹಾಗಿಲ್ಲ. ದುರ್ಯೋಧನನು ಹುಟ್ಟಿದಂದಿನಿಂದಲೂ ಅಪಕೀರ್ತಿಯ ರೂಪನೇ ಆಗಿರುವದರಿಂದ ಕತ್ತಲೆಯಲ್ಲಿ ಮಸಿಯ ಕಲೆಯು ಕಾಣಿಸದಿರುವಂತೆ ಅವನಿಗೆ ಆ ಅಪಕೀರ್ತಿಯು ಎದ್ದು ಕಾಣುವದೇ ಇಲ್ಲ. (ಸಂಭಾವಿತಸ್ಯಚ) ಒಳ್ಳೆಯೋಗ್ಯನೆಂದು ಹೆಸರುಗೊಂಡಿರುವವನಿಗಾದರೂ (ಅಕೀರ್ತಿಃ) ಅಪಯಶಸ್ಸೆಂಬುದು (ಮರಣಾತ್) ಸಾವಿನದುಃಖಕ್ಕಿಂತಲೂ (ಅತಿರಿಚ್ಯತೇ) ಹೆಚ್ಚಿನದಾಗಿರುವದು. ಏಕೆಂದರೆ ಅಕೀರ್ತಿಯನ್ನು ಪಡೆದ ಮನುಷ್ಯನನ್ನು ಈ ಲೋಕದ ಜನರು ಹೀಯಾಳಿಸುತ್ತಿರುವರಲ್ಲದೆ ಅವನು ಸತ್ತು ಬೇರೆ ಲೋಕಕ್ಕೆ ಹೋದರೂ ಅವನನ್ನು ಅಲ್ಲಿ ದೇವರ್ಷಿಗಳೇ ಮೊದಲಾದವರೂ ಹೇಡಿಯೆಂದು ಕಡೆಗಾಣುವರು. ಇಷ್ಟೇ ಅಲ್ಲದೆ ಈ ಕೆಟ್ಟ ಹೆಸರು ಅವನೊಬ್ಬನಿಗೆ ಮಾತ್ರವೇ ಅಂಟಿ ಕೊಂಡಿರದೆ ಅವನ ವಂಶದವರೆನ್ನೆಲ್ಲ ಇಲ್ಲಿಯವರು ಹೇಡಿಯ ವಂಶದವರೆಂದು ಅಪಹಾಸ್ಯ ಮಾಡುವರು. ಆದ್ದರಿಂದ ಅಪಯಶಸ್ಸಿನ ಕೆಟ್ಟಪರಿಣಾಮವು ಮರಣಕ್ಕಿಂತ ಹೆಚ್ಚು ತೀವ್ರವಾದದ್ದು.

ಕರುಣೆಯಿಂದ ಹಿಮೆಟ್ಟುವ ನನಗೆ ಈ ಕೆಟ್ಟ ಹೆಸರು ಹೇಗೆ ಬಂದಿರತೆಂದರೆ :—

ಭಯಾದ್ರಣಾದುಪರತಂ ಮಂಸ್ಯಂತೇ ತ್ವಾಂ ಮಹಾರಥಾಃ |

ಯೇಷಾಂ ಚ ತ್ವಂ ಬಹುಮತೋ ಭೂತ್ವಾ ಯಾಸ್ಯಸಿ ಲಾಘವಮ್ || 35 ||

ನೀನು ಕರುಣೆಯಿಂದ ಹಿಮೆಟ್ಟಿದನೆಂದು ಯಾರೂ ತಿಳಿಯುವುದಿಲ್ಲ (ಭಯಾತ್) ಕರ್ಣ ಮೊದಲಾದವರ ಹೆದರಿಕೆಯಿಂದ (ರಣಾತ್) ಯುದ್ಧದಿಂದ (ಉಪರತಂ) ಹಿಮೆಟ್ಟಿದನೆಂದು (ತ್ವಾಂ) ನಿನ್ನನ್ನು (ಮಹಾರಥಾಃ) ದುರ್ಯೋಧನನೇ ಮೊದಲಾದ ಪರಾಕ್ರಮಿಗಳು (ಮಂಸ್ಯಂತೇ) ಎಣಿಸುತ್ತಾರೆ. (ಯೇಷಾಂ ಚ) ಆ ದುರ್ಯೋಧನ ಮೊದಲಾದವರಿಗೆ ಕೂಡ (ತ್ವಂ) ನೀನು (ಬಹುಮತೋ) ಶೌರ್ಯ, ಧೈರ್ಯ-ಮೊದಲಾದ ಬಹಳ ಗುಣಗಳುಳ್ಳವನೆಂದು (ಭೂತ್ವಾ) ಎಣಿಸಿಕೊಂಡಿದ್ದು ಈಗ (ಲಾಘವಮ್) ಕೀಳೆನಿಸಿಕೊಳ್ಳುವಿಕೆಯನ್ನು (ಯಾಸ್ಯಸಿ) ಹೊಂದುತ್ತಿ.

ಮತ್ತೇನೆಂದರೆ :—

ಅವಾಚ್ಯವಾದಾಂಶ್ಚ ಬಹೂನ್ವದಿಷ್ಯಂತಿ ತವಾಹಿತಾಃ |

ನಿಂದಂತಸ್ತವ ಸಾಮರ್ಥ್ಯಂ ತತೋ ದುಃಖಿತರಂ ನು ಕಿಮ್ || 36 ||

ಹೊರಗಣಿಂದ ಸಹಾಯಕ್ಕೆಂದು ಬಂದಿರುವ ರಾಜರು ನಿನ್ನನ್ನು ಹೇಡಿ ಯೆಂದು ತಿಳಿದುಕೊಂಡರೂ ಯುದ್ಧದ ಭಾರವಿಳಿದದ್ದೇ ಸಾಕೆಂದು ತಮ್ಮಷ್ಟಕ್ಕೆ ತಾವು ಸುಮ್ಮನಿರಬಹುದು, (ತವ) ನಿನ್ನ (ಅಹಿತಾಃ) ಹಗೆಗಳಾದ ದುರ್ಯೋಧನ ಮೊದಲಾದವರು (ತವ) ನಿನ್ನ (ಸಾಮರ್ಥ್ಯಂ) ಪರಾಕ್ರಮ ವನ್ನು (ನಿಂದತಃ) ಜರಿಯುವವರಾಗಿ (ಬಹೂನ್) ತಮ್ಮ ಬಾಯತೀಟೆ ಹೋಗುವವರೆಗೂ ಅನೇಕವಾದ (ಅವಾಚ್ಯವಾದಾಂಶ್ಚ) ಆಡಬಾರದ ಮಾತು ಗಳನ್ನು ಕೂಡ (ವದಿಷ್ಯಂತಿ) ಹೇಳುವರು. (ತತಃ) ಆ ಕೇಳಬಾರದ ಮಾತನ್ನು ಕೇಳುವದಕ್ಕಿಂತ (ದುಃಖಿತರಂ) ಹೆಚ್ಚು ದುಃಖಕರವಾದುದು (ಕಿಂ ನು) ಮತ್ತೇನಿದೆ ?

ಆದ್ದರಿಂದ ಕರ್ಣನೇ ಮೊದಲಾದವರೊಡನೆ ಯುದ್ಧವನ್ನು ಮಾಡಿದರೆ :—

ಹತೋ ವಾ ಪ್ರಾಪ್ಸ್ಯಸಿ ಸ್ವರ್ಗಂ ಜಿತ್ವಾ ವಾ ಭೋಕ್ಷ್ಯಸೇಮಹೀಮ್ |

ತಸ್ಮಾದುತ್ತಿಷ್ಠ ಕೌಂತೇಯ ಯುದ್ಧಾಯ ಕೃತನಿಶ್ಚಯಃ || 37 ||

(ಹತೋ ವಾ) ಒಂದು ಪಕ್ಷ ನೀನು ಯುದ್ಧದಲ್ಲಿ ಸತ್ತರೆ (ಸ್ವರ್ಗಂ) ವೀರ ಸ್ವರ್ಗವನ್ನು (ಪ್ರಾಪ್ಸ್ಯಸೇ) ಪಡೆಯುತ್ತಿ. (ಜಿತ್ವಾ) ಹಾಗಲ್ಲದೆ ನೀನು ಕರ್ಣನೇ ಮೊದಲಾದವರನ್ನು ಗೆದ್ದರೆ (ಮಹೀಂ) ಏಕಚ್ಛಕ್ರಾಧಿಪತ್ಯವನ್ನು (ಭೋಕ್ಷ್ಯಸೇ) ಅನುಭವಿಸುತ್ತಿ. ಯುದ್ಧವನ್ನು ಮಾಡುವದು, ಬಿಡುವದು - ಎಂಬೆರಡರಲ್ಲಿ ಯಾವದು ಮೇಲೆಂಬುದನ್ನು ತಿಳಿಯೆನೆಂದು ಹೇಳಿದೆಯಲ್ಲ ! ಈಗ ನೋಡು ; ಯುದ್ಧವನ್ನು ಮಾಡುವದರಿಂದ ಎರಡು ಬಗೆಯಿಂದ ನೋಡಿದರೂ ಲಾಭವೇ ಆಗಿರುವದು. (ತಸ್ಮಾತ್) ಈ ಕಾರಣದಿಂದ - (ಕೌಂತೇಯ) ಅರ್ಜುನನೇ, ಕೇಳು - (ಕೃತನಿಶ್ಚಯಃ) ಹಗೆಗಳನ್ನು ಬಲಿಹಾಕು ತ್ತೇನೆಂದೂ ಇಲ್ಲದಿದ್ದರೆ ಪ್ರಾಣವನ್ನಾದರೂ ಬಿಡುವೆನೆಂದೂ ಮನಸ್ಸಿನಲ್ಲಿ ಗಟ್ಟಿಮಾಡಿಕೊಂಡು (ಯುದ್ಧಾಯ) ಯುದ್ಧಕ್ಕಾಗಿ (ಉತ್ತಿಷ್ಠ) ಏಳು. ಈ



ಸಮಯದಲ್ಲಿ ನೀನು ಏನು ಮಾಡುವುದೊಳ್ಳೆಯದೆಂಬದನ್ನು ಹೇಳೆಂದು ನನ್ನನ್ನು ಕೇಳಿದ್ದೆಯಲ್ಲ ! ಇದೇ ನನ್ನ ಅಭಿಪ್ರಾಯ.

ಸ್ವರ್ಗದ ಬಯಕೆಯಿಂದಾಗಲಿ ರಾಜ್ಯದ ಬಯಕೆಯಿಂದಾಗಲಿ ಕಾದಿದರೆ ಸ್ವಾರ್ಥಕ್ಕಾಗಿ ಪರರ ಹಾನಿಯನ್ನು ಮಾಡುವ ಇದರಲ್ಲಿ ಪಾಪವುಂಟಾಗುವ ದೆಂದರೆ ಆ ಪಾಪವೆಂಬ ಹುಳಿಯನ್ನು ಕಶೀಮಾಡುವ ಉಪಾಯವನ್ನು ಹೇಳುತ್ತೇನೆ ಕೇಳು :—

ಸುಖದುಃಖೇ ಸಮೇ ಕೃತ್ವಾ ಲಾಭಾಲಾಭೌ ಜಯಾಜಯೌ |

ತತೋ ಯುದ್ಧಾಯ ಯುಜ್ಯಸ್ವನೈವಂ ಪಾಪಮವಾಪ್ಸ್ಯಸಿ || 38 ||

ಫಲವನ್ನು ಬಯಸಿ ಮಾಡುವವರಿಗೆ ಆ ಫಲದ ಜೊತೆಗೆ ಪರರನ್ನು ನೋಯಿಸಿದ ಪಾಪವೂ ಬರುವದು. ಫಲವನ್ನು ಬಯಸದೆ ತನ್ನ ಕರ್ತವ್ಯವೆಂದು ತಿಳಿದು ಮಾಡಿದ ಪಕ್ಷದಲ್ಲಿ - ಹಣ್ಣಿಗಾಗಿ ಮಾವಿನಮರವನ್ನು ಹಾಕಿದವರಿಗೆ ಅವರು ಬಯಸದಿದ್ದರೂ ನೆರಳೂ ಸುವಾಸನೆಯೂ ದೊರೆಯುವಂತೆ - ಆ ಫಲವೂ ದೊರೆಯುವದಲ್ಲದೆ ತನ್ನ ಕರ್ತವ್ಯವೂ ನೆರವೇರುವದು. ಆದ್ದರಿಂದ (ಸುಖದುಃಖೇ) ಸುಖ, ದುಃಖ - ಎಂಬೆರಡರ ಜೋಡಿಯನ್ನೂ (ಲಾಭಾ ಲಾಭೌ) ಲಾಭ, ನಷ್ಟ-ಎಂಬೆರಡರ ಜೋಡಿಯನ್ನೂ (ಜಯಾಜಯೌ) ಗೆಲುವು, ಸೋಲು - ಎಂಬೆರಡರ ಜೋಡಿಯನ್ನೂ (ಸಮೇಕೃತ್ವಾ) ಸಮವಾಗಿ ಮಾಡಿ ಕೊಂಡು - ಎಂದರೆ ಸುಖ, ಲಾಭ, ಜಯ ಇವುಗಳಾದವೆಂದು ಹಿಗ್ಗದೆ ದುಃಖ, ನಷ್ಟ, ಸೋಲು - ಇವುಗಳಾದವೆಂದು ತಗ್ಗದೆ ಸುಖ, ಲಾಭ, ಜಯ-ಇವುಗಳ ಮೇಲಿನ ಪ್ರೀತಿಯನ್ನೂ ದುಃಖ, ನಷ್ಟ, ಸೋಲು - ಇವುಗಳ ಮೇಲಿನ ಹಗೆತನವನ್ನೂ ಬಿಟ್ಟು - (ತತಃ) ಆಮೇಲೆ, ಇದು ನನ್ನ ಕರ್ತವ್ಯವೆಂಬ ಬುದ್ಧಿಯಿಂದ (ಯುದ್ಧಾಯ) ಯುದ್ಧಕ್ಕೆ (ಯುಜ್ಯಸ್ವ) ಸನ್ನಾಹ ಮಾಡು. (ಏವಂ) ಹೀಗೆ ಮಾಡಿದರೆ (ಪಾಪಂ) ಪಾಪವನ್ನು (ನ ಅವಾಪ್ಸ್ಯಸಿ) ನೀನು ಪಡೆಯುವದಿಲ್ಲ.

ಇನ್ನು ಆ ಸಮಬುದ್ಧಿಯ ವಿಷಯವನ್ನು ವಿವರಿಸುತ್ತೇನೆ ಕೇಳು :—

ಏಷಾ ತೇಽಭಿಹಿತಾ ಸಾಂಖ್ಯೇ ಬುದ್ಧಿಯೋಗೇತ್ವಿಮಾಂ ಶೃಣು |

ಬುದ್ಧ್ಯಾ ಯುಕ್ತೋ ಯಯಾ ಪಾರ್ಥ ಕರ್ಮಬಂಧಂ ಪ್ರಹಾಸ್ಯಸಿ || 39 ||

(ಪಾರ್ಥ) ಅರ್ಜುನನೇ, ಕೇಳು. ತಪ್ಪು ತಿಳಿವಳಿಕೆಯೂ ಅದರಿಂದ ಬೆಳದಿದ್ದ ದುಃಖವೂ ದೂರವಾಗುವದಕ್ಕಾಗಿ (ತೇ) ನಿನಗೆ (ಸಾಂಖ್ಯೇ) ಜಗತ್ತಿ ನಲ್ಲಿ ಬರೀ ತೋರಿಕೆಯ ಪದಾರ್ಥಗಳ ಗುಂಪನ್ನು ಬೇರ್ಪಡಿಸಿ ಯಾವಾಗಲೂ ನೆಲೆಯಾಗಿ ಇರುವ ವಸ್ತು ಯಾವದೆಂಬದನ್ನು ಅವುಗಳಿಂದ ಬಿಡಿಸಿ ತಿಳಿಯುವ ವಿಷಯದಲ್ಲಿ (ಏಷಾ) ಈ (ಬುದ್ಧಿಃ) ತಿಳಿವಳಿಕೆಯು (ಅಭಿಹಿತಾ) ಹೇಳಿ ದ್ದಾಯಿತು. ಇನ್ನು ಯುದ್ಧವನ್ನು ಮಾಡೆಂದರೆ ಮನುಷ್ಯನು ಕರ್ಮಗಳನ್ನು ಮಾಡುವದರಿಂದಲೇ ಅವುಗಳ ಫಲಗಳನ್ನು ಅನುಭವಿಸುವದಕ್ಕಾಗಿ ಹುಟ್ಟುವವು ಗಳನ್ನು ಪಡೆಯುತ್ತಿರಬೇಕಾಗುವದೆಂದು ಹೆದರುತ್ತೀಯಷ್ಟೆ. (ಯಯಾ) ಯಾವ (ಬುದ್ಧ್ಯಾ) ತಿಳಿವಳಿಕೆಯಿಂದ (ಯುಕ್ತಃ) ಕೂಡಿದವನಾದರೆ (ಕರ್ಮ ಬಂಧಂ) ಕರ್ಮದಿಂದಾಗುವ ಹುಟ್ಟುವವುಗಳ ತೊಡಕನ್ನು (ಪ್ರಹಾಸ್ಯಸಿ) ಕಳಚಿಕೊಳ್ಳುವೆಯೋ ಅಂಥ (ಯೋಗೇ ತು) ಜ್ಞಾನಸಾಧನವಾದ ಕರ್ಮಗಳನ್ನು ಮಾಡುವ ವಿಷಯದಲ್ಲಾದರೂ (ಇಮಾಂ) ಮುಂದೆ ಹೇಳುವ ಮಾತನ್ನು (ಶೃಣು) ಕೇಳು. ನೀನು ಕೇಳುತ್ತಲೇ ಇರುವೆಯಾದರೂ ಹೆಚ್ಚು ಲಕ್ಷ್ಯವನ್ನು ಕೊಡು.

ನಡೆವಳಿಕೆಯಲ್ಲಿ ಎಳ್ಳಷ್ಟು ಕೊರತೆಯಾದರೂ ಕರ್ಮಗಳು ವ್ಯರ್ಥ ವಾಗುವದೆಂಬದನ್ನು ನೆನೆಸಿಕಂಡು ಈಗ ಹಿಂಜರಿಯಬೇಡ. ಏಕೆಂದರೆ :—

ನೇಹಾಭಿಕ್ರಮನಾಶೋಽಸ್ತಿ ಪ್ರತ್ಯವಾಯೋ ನ ವಿದ್ಯತೇ |

ಸ್ವಲ್ಪವುಪ್ಯಸ್ಯಧರ್ಮಸ್ಯ ತ್ರಾಯತೇ ಮಹತೋ ಭಯಾತ್ || 40 ||

ಫಲದ ಬಯಕೆಯಿಂದ ಮಾಡುವ ಕರ್ಮಗಳು ಕೊರತೆಯ ಫಲವಾಗಿ ವ್ಯರ್ಥವಾಗಬಹುದು. (ಇಹ) ಈಗ ನಾನು ಹೇಳುವ ಕರ್ಮಯೋಗದಲ್ಲಿ (ಅಭಿಕ್ರಮನಾಶಃ) ಕಾಳುಕಡ್ಡಿಗಳನ್ನು ಬಿತ್ತಿದ ಮೇಲೆ ಮುಂದಿನ ಉಪಚಾರದಲ್ಲೇ ನಾದರೂ ಕೊರತೆಯಾದರೆ ಆ ಬಿತ್ತನೆಯ ಕೆಲಸವನ್ನು ಮೊದಲು ಮಾಡಿದ್ದು ವ್ಯರ್ಥವಾದಂತೆ ಕರ್ಮಯೋಗವನ್ನು ಮೊದಲು ಮಾಡಿದ್ದರ ವ್ಯರ್ಥತೆಯು (ನ ಅಸ್ತಿ) ಇಲ್ಲ. ಫಲವನ್ನು ಬಯಸಿ ಮಾಡುವ ಯಜ್ಞ ಮೊದಲಾದ ಕರ್ಮಗಳಲ್ಲಿ ಏನಾದರೊಂದು ಕೊರತೆಯಾದರೆ ಮಾಡುವವನಿಗೆ ಅದರಿಂದೊಂದು ದೋಷವೇ ಬಂದು ಗಂಟುಬೀಳುವದು. ಈ ಕರ್ಮಯೋಗದಲ್ಲಿ (ಪ್ರತ್ಯ ವಾಯಃ) ನಡೆವಳಿಕೆಯ ಕೊರತೆಯಿಂದಾಗುವ ದೋಷವು (ನ ವಿದ್ಯತೇ) ಇಲ್ಲ.

(ಅಸ್ಯ) ಈ (ಧರ್ಮಸ್ಯ) ಕರ್ಮಯೋಗವೆಂಬ ಧರ್ಮದ (ಸ್ವಲ್ಪಮಪಿ) ಸ್ವಲ್ಪವೇ ಸಾಗಿದರೂ, ಅದು ಮಾಡಿದವನಿಗೆ ಚಿತ್ತಶುದ್ಧಿಯನ್ನೂ ಜ್ಞಾನವನ್ನೂ ಕೊಟ್ಟು (ಮಹತಃ) ಹುಟ್ಟುಸಾವುಗಳೆಂಬ ದೊಡ್ಡ (ಭಯಾತ್) ಹೆದರಿಕೆಯಿಂದ ಬಿಡಿಸಿ (ತ್ರಾಯತೇ) ಕಾಪಾಡುತ್ತದೆ.

ಕರ್ಮಯೋಗಿಗಳಿಗರಬೇಕಾದ ತಿಳಿವಳಿಕೆಯೇನೆಂದರೆ :—

ವ್ಯವಸಾಯಾತ್ಮಿಕಾ ಬುದ್ಧಿರೇಕೇಹ ಕುರುನಂದನ |

ಬಹುಶಾಖಾಹ್ಯನಂತಾಶ್ಚ ಬುದ್ಧಯೋಽವ್ಯವಸಾಯಿನಾಮ್ || 41 ||

(ಕುರುನಂದನ) ಅರ್ಜುನನೇ, ಕೇಳು. (ಇಹ) ಈ ಕರ್ಮಯೋಗದಲ್ಲಿ (ವ್ಯವಸಾಯಾತ್ಮಿಕಾ) ಕರ್ಮದಿಂದ ಪಡೆಯುವ ಫಲಗಳೆಲ್ಲ ಮೂರುದಿನದ ಬಾಳಿನವುಗಳಾದ್ದರಿಂದ ಅವುಗಳ ಕಡೆಗೆ ಕಣ್ಣು ಹಾಕುವದು ವ್ಯರ್ಥವೆಂದು ಆ ವಾಸನೆಗಳನ್ನೆಲ್ಲ ಹಿಮೆಟ್ಟಿಸುವಂಥ ನಿರ್ಣಯ ಸ್ವರೂಪವಾದ (ಬುದ್ಧಿಃ) ತಿಳಿವಳಿಕೆಯು (ಏಕಾ) ಏಕಮುಖವಾಗಿ ಆಗಿರುವದು. (ಅವ್ಯವಸಾಯಿನಾಮ್) ಆ ರೀತಿಯಲ್ಲಿ ವಿಚಾರದಿಂದ ನಿರ್ಣಯಕ್ಕೆ ಬರದೆ ಇರುವವರ (ಬುದ್ಧಯಃ) ತಿಳಿವಳಿಕೆಗಳು (ಬಹುಶಾಖಾಃ) ಬಗೆಬಗೆಯ ಫಲಗಳನ್ನು ಬಯಸುತ್ತ ಕಂಡಕಂಡ ಕಡೆಗೆ ತಿರುಗುವದರಿಂದ ಅನೇಕ ಕವಲುಳ್ಳವುಗಳಾಗಿ (ಅನಂತಾಶ್ಚಹಿ) ಲೆಕ್ಕವಿಲ್ಲದಷ್ಟಿರುವವು.

ಫಲದ ಬಯಕೆಯಿಂದಾಗುವ ಅನನುಕೂಲವೇನೆಂದರೆ :—

ಯಾಮಿಮಾಂ ಪುಷ್ಪಿತಾಂ ವಾಚಂ ಪ್ರವದಂತ್ಯವಿಪಶ್ಚಿತ್ತಃ |

ವೇದವಾದರತಾಃ ಪಾರ್ಥ ನಾನ್ಯದಸ್ತೀತಿ ವಾದಿನಃ <sup>1</sup> || 42 ||

ಕಾಮಾತ್ಮಾನಃ ಸ್ವರ್ಗಪರಾಃ ಜನ್ಮಕರ್ಮಫಲಪ್ರದಾಮ್ |

ಕ್ರಿಯಾವಿಶೇಷಬಹುಲಾಂ ಭೋಗೈಶ್ಚರ್ಯಗತಿಂ ಪ್ರತಿ || 43 ||

1. ಇಷ್ಟಾಪೂರ್ತಿಂ ಮನ್ಯಮಾನಾ ವರಿಷ್ಠಂ ನಾನ್ಯಚ್ಛ್ರೇಯೋ ವೇದಯಂತೇ ಪ್ರಮೂಢಾಃ - ಯಜ್ಞಯಾಗಗಳೂ ಮತ್ತು ಕೆರೆಬಾವಿಗಳನ್ನು ಮಾಡಿಸುವ ಕೆಲಸಗಳೂ ಹೆಚ್ಚಿನ ಯೋಗ್ಯತೆಯವೆಂದು ತಿಳಿದವರಾಗಿ ಕೇವಲ ಮೂಢರಾದ ಜನರು ಬೇರೆ ಹಿತವಾದ ಸಾಧನವನ್ನು ತಿಳಿಯುವದೇ ಇಲ್ಲ - ಶ್ರು.

ಭೋಗೈಶ್ವರ್ಯಪ್ರಸಕ್ತಾನಾಂ ತಯಾಪಹೃತಚೇತಸಾಮ್ |

ವ್ಯವಸಾಯಾತ್ಮಿಕಾ ಬುದ್ಧಿಃ ಸಮಾಧೌ ನ ವಿಧೀಯತೇ || 44 ||

(ಪಾರ್ಥ) ಅರ್ಜುನನೆ ಕೇಳು. (ಅವಿಪಶ್ಚಿತಃ) ವಿಚಾರಮಾಡಿ ತಾತ್ಪರ್ಯವನ್ನು ಗ್ರಹಿಸುವ ಯೋಗ್ಯತೆ ಇಲ್ಲದವರಾಗಿಯೂ (ವೇದವಾದರತಾಃ) ವೇದದಲ್ಲಿ ಅಭಿರುಚಿಯನ್ನು ಹುಟ್ಟಿಸುವದಕ್ಕಾಗಿ ಹೇಳಿರುವ ಫಲಸ್ತುತಿಯ ವಾಕ್ಯಗಳ ಮೇಲೆ ಹೆಚ್ಚು ಆಸಕ್ತಿಯನ್ನಿಟ್ಟವರಾಗಿಯೂ (ನ ಅನ್ಯತ್ ಅಸ್ತಿ ಇತಿವಾದಿನಃ) ಸ್ವರ್ಗವೆಂಬ ಫಲವನ್ನೂ ಅದರ ಸಾಧನವಾದ ಯಜ್ಞಯಾಗಾದಿಗಳ ವಿಷಯವನ್ನೂ ಹೇಳುವ ಕರ್ಮಕಾಂಡದ ಮಾತುಗಳಿಗೆ ಸಂಬಂಧವಿಲ್ಲದ ಬೇರೆ ಮಾತುಗಳೇ ವೇದದಲ್ಲಿಲ್ಲವೆಂದು ಹೇಳುವವರಾಗಿಯೂ (ಕಾಮಾ ತ್ಮಾನಃ) ಬಯಕೆಗಳಲ್ಲಿಯೇ ಮುಳುಗಿ ಹೋಗಿರುವವರಾಗಿಯೂ (ಸ್ವರ್ಗ ಪರಾಃ) ಉರ್ವಶಿ, ನಂದನವನ, ಅಮೃತ ಇವುಗಳೆಲ್ಲ ಇರುವ ಸ್ವರ್ಗವೇ ಸರ್ವೋತ್ಕೃಷ್ಟವೆಂದು ತಿಳಿದಿರುವವರಾಗಿಯೂ ಇರುವವರು (ಭೋಗೈಶ್ವರ್ಯ ಗತಿಂ ಪ್ರತಿ) ಅಮೃತಪಾನ, ಅಪ್ಸರಸ್ತ್ರೀಯರೊಡನೆ ವಿಹಾರ, ಪಾರಿಜಾತದ ಸುವಾಸನೆ - ಮೊದಲಾದ ಸುಖಾನುಭವಗಳನ್ನೂ ದೇವತೆಗಳೆಲ್ಲ ದೊರೆಯಾಗುವಿಕೆ ಮೊದಲಾದ ಐಶ್ವರ್ಯವನ್ನೂ ಪಡೆಯುವದಕ್ಕಾಗಿ (ಜನ್ಮಕರ್ಮ ಫಲಪ್ರದಾಂ) ಹುಟ್ಟುವುಗಳೆಂಬ ಕರ್ಮಫಲವನ್ನು ಕೊಡುವಂಥ (ಕ್ರಿಯಾ ವಿಶೇಷ ಬಹುಲಾಂ) ಬಗೆಬಗೆಯಾದ ಅನೇಕ ಕರ್ಮಗಳ ವಿಷಯವನ್ನು ಹೇಳುವಂಥ (ಪುಷ್ಪಿತಾಂ) ಹೂ ಬಿಟ್ಟಿರುವ ಮುತ್ತಗದ ಮರವು ನೋಡುವದಕ್ಕೆ ಮನೋಹರವಾಗಿರುವಂತೆ ಕೇಳುವದಕ್ಕೆ ಮನೋಹರವಾಗಿರುವ (ಯಾಂ) ಯಾವ (ಇಮಾಂ) ಈ (ವಾಚಂ) ಮಾತನ್ನು (ಪ್ರವದಂತಿ) ಹೇಳುತ್ತಾರೋ (ಭೋಗೈಶ್ವರ್ಯ ಪ್ರಸಕ್ತಾನಾಂ) ಸುಖಾನುಭವಗಳಲ್ಲಿಯೂ ಐಶ್ವರ್ಯದಲ್ಲಿಯೂ ಹೆಚ್ಚು ಆಸಕ್ತರಾದಂಥ (ತಯಾಪಹೃತಚೇತಸಾಂ) ಆ ಫಲಸ್ತುತಿಯ ಮಾತುಗಳ ಸೆಳೆತಕ್ಕೆ ಸಿಕ್ಕಿದ ಮನಸ್ಸುಳ್ಳ ಅವರಿಗೆ (ಸಮಾಧೌ<sup>1</sup>) ಎಲ್ಲ ಸುಖಾನುಭವಗಳಿಗೂ ಆಧಾರಸ್ಥಾನವಾದ ಮನಸ್ಸಿನಲ್ಲಿ (ವ್ಯವಸಾಯಾತ್ಮಿಕಾ) ಏಕಮುಖವಾದ (ಬುದ್ಧಿಃ) ತಿಳಿವಳಿಕೆಯು (ನ ವಿಧೀಯತೇ) ಉಂಟಾಗುವದಿಲ್ಲ.

1. (ಸಮಾಧೌ) ಎಲ್ಲಕ್ಕೂ ಆಧಾರಭೂತನಾದ ಪರಮಾತ್ಮನ ವಿಷಯದಲ್ಲಿ (ವ್ಯವಸಾಯಾತ್ಮಿಕಾ ಬುದ್ಧಿಃ ನ ವಿಧೀಯತೇ) ವಿಚಾರದಿಂದ ತಾತ್ಪರ್ಯವನ್ನು ನಿರ್ಣಯ ಮಾಡುವ ತಿಳಿವಳಿಕೆಯು ಉಂಟಾಗುವದಿಲ್ಲ - ಎಂದೂ ಕೆಲವರ ಅರ್ಥ.

ಹಾಗಾದರೆ ಈ ಕರ್ಮಕಾಂಡವು ಯಾರಿಗೆ ಹೇಳಿದ್ದೆಂದರೆ :—

ತ್ರೈಗುಣ್ಯವಿಷಯಾ ವೇದಾ ನಿಸ್ತ್ರೈಗುಣ್ಯೋ ಭವಾರ್ಜುನ |

ನಿರ್ದ್ವಂದ್ವೋ ನಿತ್ಯಸತ್ತ್ವಸ್ಥೋ ನಿರ್ಮೋಗಕ್ಷೇಮ ಆತ್ಮವಾನ್ ||45||

(ವೇದಾಃ) ಕರ್ಮಕಾಂಡದ ರೂಪದಲ್ಲಿರುವ ವೇದದ ಮಾತುಗಳು (ತ್ರೈಗುಣ್ಯವಿಷಯಾಃ) ಸತ್ತ್ವರಜಸ್ತಮೋಗುಣಗಳಿಂದ ಕೂಡಿದ ಸಂಸಾರದ ವಿಚಾರವನ್ನು ಹೇಳತಕ್ಕವುಗಳು. ಸತ್ತ್ವಗುಣದ ಲಕ್ಷಣ ಶಾಂತಿ ; ರಜೋಗುಣದ ಲಕ್ಷಣ ಗಡಿಬಿಡಿ ; ತಮೋಗುಣದ ಲಕ್ಷಣ ಆಲಸ್ಯ. ಕರ್ಮಕಾಂಡಗಳಲ್ಲಿ ಹೇಳಿರುವ ಮಾತುಗಳೆಲ್ಲ ಈ ಮೂರು ಗುಣಗಳ ಮಿಶ್ರಣದ ಸ್ವಭಾವಕ್ಕೆ ಒಗ್ಗುವಂಥವುಗಳು. (ಅರ್ಜುನ) ಅರ್ಜುನನೆ, ಕೇಳು. ನೀನು (ನಿಸ್ತ್ರೈಗುಣ್ಯಃ) ಈ ಮೂರು ಗುಣಗಳ ಮಿಶ್ರಣದ ಕಟ್ಟಿನಿಂದ ಕಳಚಿಕೊಂಡಂಥವನು. (ಭವ) ಆಗು. ರಜೋಗುಣವು ದುಃಖವನ್ನೂ ತಮೋಗುಣವು ಸುಖದುಃಖಗಳನ್ನು ತಿಳಿಯದಂಥ ಜಡಸ್ವಭಾವವನ್ನೂ ಕೊಡುವದರಿಂದ ಸುಖವನ್ನು ಬಯಸುವವನು ಅವೆರಡನ್ನಂತು ದಾಟಲೇ ಬೇಕಷ್ಟೆ ಇನ್ನು ಅವನು ಸತ್ತ್ವಗುಣವನ್ನೂ ದಾಟಬೇಕಾಗಿರುವದು. ಏಕೆಂದರೆ ನಾವು ಯಾರನ್ನು ಸಾಮಾನ್ಯವಾಗಿ ಸತ್ತ್ವಗುಣದವರೆನ್ನುತ್ತೇವೋ ಅವರ ಸತ್ತ್ವಗುಣದಲ್ಲಿ ರಜೋಗುಣವೂ ಮಿಶ್ರವಾಗಿದ್ದೇ ಇರುವದು. ಆ ಸತ್ತ್ವಗುಣವನ್ನು ಕೂಡ ಗೆಲ್ಲಬೇಕಾದರೆ ನಾವು ಶುದ್ಧಸತ್ತ್ವಗುಣವನ್ನು ಪಡೆಯಬೇಕು. ಇದರಲ್ಲಿ ಉಳಿದ ಗುಣಗಳ ಸಂಬಂಧವಿಲ್ಲದ್ದರಿಂದ ಮೂರು ಗುಣಗಳ ಮಿಶ್ರಣವನ್ನು ದಾಟಿದಂತಾಗುವದು. ಶುದ್ಧಸತ್ತ್ವದಲ್ಲಿರುವದಕ್ಕೆ (ನಿರ್ದ್ವಂದ್ವಃ) ಸುಖ, ದುಃಖ- ಮೊದಲಾದ ಜೋಡಿಗಳನ್ನು ಗೆಲ್ಲುವವನಾಗು. ಆ ಸ್ಥಿತಿಯು ಮೈಗೂಡುವದಕ್ಕೆ (ನಿತ್ಯಸತ್ತ್ವಸ್ಥಃ) ಯಾವಾಗಲೂ ಸತ್ತ್ವಗುಣವನ್ನೇ ಆಶ್ರಯಿಸಿಕೊಂಡಿರುವವನಾಗು. ಹೊಟ್ಟೆಬಟ್ಟೆಗಳನ್ನು ನೋಡಿ ಕೊಳ್ಳಬೇಕಾದದ್ದೊಂದಿರುವಾಗ ಯಾವಾಗಲೂ ಸತ್ತ್ವಗುಣದಲ್ಲಿಯೇ ಇರುವದು ಹೇಗೆಂದರೆ (ನಿರ್ಮೋಗಕ್ಷೇಮಃ) ಇಲ್ಲದ್ದನ್ನು ಪಡೆಯುವ ಮತ್ತು ಇದ್ದದ್ದನ್ನು ಕಾಪಾಡಿಕೊಳ್ಳುವ ಯೋಚನೆಯನ್ನು ಬಿಟ್ಟವನಾಗು. ಯೋಗಕ್ಷೇಮವನ್ನೇ ನೋಡಿಕೊಳ್ಳದೆ ಬಿಟ್ಟರೆ ಜೀವನ ಯಾತ್ರೆಯು ಹೇಗೆ ಸಾಗುವದೆಂದರೆ (ಆತ್ಮವಾನ್<sup>1</sup>) ಪರಮಾತ್ಮನುಳ್ಳವನಾಗು - ಎಂದರೆ ಕಾಮನೆಗಳನ್ನೆಲ್ಲ ಬಿಟ್ಟು

1. 'ಆತ್ಮವಾನ್ ಭವ' ಎಂದರೆ ಅಪ್ರಮತ್ತನಾಗೆಂದೂ ಕೆಲವರರ್ಥ.

ಈಶ್ವರಾರಾಧನೆಯನ್ನು ಮಾಡು. ಆ ಯೋಗಕ್ಷೇಮಗಳ ಭಾರವನ್ನು ಈಶ್ವರನು ನೋಡಿಕೊಳ್ಳುವನು.

ಯಾವ ಫಲವೂ ಬೇಡವೆನಿಸಿದ ಮೇಲೆ ಅವುಗಳನ್ನಿನ್ನೇಕೆ ಮಾಡ ಬೇಕೆಂದರೆ :—

ಯಾವಾನರ್ಥ ಉದಪಾನೇ ಸರ್ವತಃ ಸಂಪ್ಲುತೋದಕೇ |

ತಾವಾನ್ ಸರ್ವೇಷು ವೇದೇಷು ಬ್ರಾಹ್ಮಣಸ್ಯ ವಿಜಾನತಃ || 46 ||

(ಉದಪಾನೇ) ಬಾವಿ ಮೊದಲಾದ ನೀರ್ಧಾಣಗಳಲ್ಲಿ (ಯಾವಾನರ್ಥಃ) ಸ್ನಾನ, ಕುಡಿಯುವದು - ಮೊದಲಾದ ಯಾವಯಾವ ಪ್ರಯೋಜನಗಳಾಗುವವೋ (ಸರ್ವತಃ ಸಂಪ್ಲುತೋದಕೇ) ಎಲ್ಲೆಲ್ಲಿಯೂ ನೀರಾಗಿರುವ ದೊಡ್ಡ ದೊಡ್ಡಕೆರೆ ಮೊದಲಾದುವುಗಳಲ್ಲಿ (ತಾವಾನ್) ಆ ಪ್ರಯೋಜನಗಳೆಲ್ಲವೂ ಆಗಿಯೇ ಆಗುವವು. ಇದರಂತೆ (ಸರ್ವೇಷು ವೇದೇಷು) ಕರ್ಮಕಾಂಡದ ಎಲ್ಲ ಮಂತ್ರಗಳಲ್ಲಿಯೂ ಹೇಳಿರುವ ಕರ್ಮಗಳನ್ನು ಮಾಡುವದರಿಂದಾಗುವ ಫಲಗಳೆಲ್ಲ (ವಿಜಾನತಃ<sup>1</sup>) ಪರಮಾತ್ಮಸ್ವರೂಪವನ್ನರಿತ (ಬ್ರಾಹ್ಮಣಸ್ಯ) ಬ್ರಾಹ್ಮಣನಿಗೆ ಆಗುವವು. ಕರ್ಮಕಾಂಡದ ಕರ್ಮಗಳು ಸಣ್ಣಬಾವಿಗಳಿಗೆ ಸಮಾನವಾದವುಗಳಾದರೂ ದೊಡ್ಡ ಕೆರೆ ಇಲ್ಲದವರು ಅವುಗಳನ್ನೇ ಆಶ್ರಯಿಸುವಂತೆ ಬ್ರಹ್ಮಜ್ಞಾನದ ಅಧಿಕಾರವಿಲ್ಲದವರು ಅದನ್ನು ಪಡೆಯುವುದಕ್ಕೆ ಮೊದಲು ಕರ್ಮಗಳನ್ನು ಮಾಡಬೇಕು.

ನಿನಗಾದರೂ :—

ಕರ್ಮಣ್ಯೇವಾಧಿಕಾರಸ್ತೇ ಮಾ ಫಲೇಷು ಕದಾಚನ |

ಮಾ ಕರ್ಮಫಲಹೇತುಭೂರ್ಮಾ ತೇ ಸಂಗೋಽಸ್ತ್ವ ಕರ್ಮಣಿ || 47 ||

ನಾನು ನಿನಗೆ ಜ್ಞಾನೋಪದೇಶವನ್ನು ಮಾಡಿದರೂ ನಿನಗೆ ಅದು ಹಿಡಿಯಲಿಲ್ಲವಾದ್ದರಿಂದ ನಿನ್ನ ಮನಸ್ಸಿನ್ನೂ ಆತ್ಮಸ್ವರೂಪವನ್ನು ತಿಳಿಯುವಷ್ಟು ಶುದ್ಧವಾಗಿಲ್ಲದಕಾರಣ (ತೇ) ನಿನಗೆ (ಕರ್ಮಣ್ಯೇವ) ಕರ್ಮದಲ್ಲಿಯೇ (ಅಧಿ

1. 'ಏತಸ್ಯೈವಾನಂದಸ್ಯಾನ್ಯಾನಿ ಭೂತಾನಿ ಮಾತ್ರಾಮುಪಜೀವಂತಿ' - ಬ್ರಹ್ಮನೇ ಮೊದಲಾದ ಉಳಿದ ಪ್ರಾಣಿಗಳೆಲ್ಲರೂ ಈ ಬ್ರಹ್ಮಾನ್ತಂದದ ಯಾವದೂ ಒಂದಂಶದಿಂದಲೇ ಬದುಕುವರು - ಶ್ರು.

ಕಾರಃ) ಪಾತ್ರತೆಯು. ಆ ಕರ್ಮಗಳಿಗೆ ಫಲವನ್ನು ಬಯಸಿದರೆ ಆ ಫಲಗಳು ಆ ಮನುಷ್ಯನನ್ನು ಹುಟ್ಟುಸಾವುಗಳ ಬಲೆಯಲ್ಲಿ ಬೀಳಿಸುವದರಿಂದ (ಕದಾಚನ) ಎಂದಿಗೂ (ಫಲೇಷು) ಫಲಗಳಲ್ಲಿ (ಮಾ) ನಿನಗೆ ಪಾತ್ರತೆ ಇಲ್ಲದೆ ಇರಲಿ ; ಎಂದರೆ ನೀನು ಫಲವನ್ನೆಂದೂ ಬಯಸಬೇಡ. ಮತ್ತೆ ಅದೇ ಅಭಿಪ್ರಾಯವನ್ನೇ ಒತ್ತಿ ಹೇಳುತ್ತೇನೆ ಕೇಳು. ನೀನು (ಕರ್ಮಫಲ ಹೇತುಃ) ಕರ್ಮಗಳ ಫಲವಾದ ಹುಟ್ಟುಸಾವುಗಳಿಗೆ ಕಾರಣಭೂತನು (ಮಾ ಭೂಃ) ಆಗಬೇಡ. ಅಥವಾ ಕರ್ಮಗಳ ಫಲವೆಲ್ಲ ದುಃಖವೆಂದು (ತೇ) ನಿನಗೆ (ಅಕರ್ಮಣಿ) ಕರ್ಮವನ್ನು ಬಿಟ್ಟಿರುವದರಲ್ಲಿ (ಸಂಗಃ) ಪ್ರೀತಿಯು (ಮಾ ಅಸ್ತು) ಉಂಟಾಗಬೇಡ. ಕರ್ಮಗಳ ಫಲವು ಅದನ್ನು ಬಯಸಿದವರಿಗೆ ಗಂಟುಬೀಳುವದೇ ಹೊರತು ಕರ್ತವ್ಯ ವೆಂದು ತಿಳಿದು ಮಾಡುವವರನ್ನು ಸೋಕುವದಿಲ್ಲ.

ಫಲದ ಬಯಕೆಯಿಂದ ಮಾಡಬಾರದಾದ ಮೇಲೆ ಮತ್ತೆ ಹೇಗೆ ಮಾಡಬೇಕೆಂದರೆ :—

ಯೋಗಸ್ಥಃ ಕುರು ಕರ್ಮಾಣಿ ಸಂಗಂ ತ್ಯಕ್ತ್ವಾ ಧನಂಜಯ |

ಸಿದ್ಧಸಿದ್ಧೋಃ ಸಮೋ ಭೂತ್ವಾ ಸಮತ್ವಂ ಯೋಗ ಉಚ್ಯತೇ || 48 ||

(ಧನಂಜಯ) ಅರ್ಜುನನೇ, ಕೇಳು. (ಯೋಗಸ್ಥಃ) ಯೋಗದಲ್ಲಿರುವವನಾಗಿ (ಸಂಗಂ) ಸ್ವರ್ಗ ಮೊದಲಾದ ಫಲದ ಮೇಲಿನ ಪ್ರೀತಿಯನ್ನು (ತ್ಯಕ್ತ್ವಾ) ಬಿಟ್ಟು (ಸಿದ್ಧಸಿದ್ಧೋಃ) ಚಿತ್ತಶುದ್ಧಿಯೂ ಜ್ಞಾನಪ್ರಾಪ್ತಿಯೂ ಆದರೂ ಆಗದಿದ್ದರೂ (ಸಮೋ ಭೂತ್ವಾ) ಸಮನಾಗಿದ್ದುಕೊಂಡು - ಎಂದರೆ ಆದಾಗ ಹಿಗ್ಗದೆ, ಆಗದೆ ಹೋದಾಗ ತಗ್ಗದೆ - (ಕರ್ಮಾಣಿ) ಕರ್ಮಗಳನ್ನು (ಕುರು) ಮಾಡು. ಯೋಗವೆಂಬ ಮಾತಿನ ಅರ್ಥವೇನೆಂದರೆ (ಸಮತ್ವಂ) ಚಿತ್ತ ಶುದ್ಧಿಯೂ ಜ್ಞಾನವೂ ಆದರೆ ಹಿಗ್ಗದೆ, ಆಗದಿದ್ದರೆ ತಗ್ಗದೆ ಒಂದೇ ರೀತಿಯಲ್ಲಿರುವದೇ (ಯೋಗ ಉಚ್ಯತೇ) ಯೋಗವೆನಿಸುವದು.

ಈ ಸಮತ್ವಬುದ್ಧಿಯು ಬಹು ಹೆಚ್ಚಿನದು. ಹೇಗೆಂದರೆ :—

ದೂರೇಣ ಹ್ಯವರಂ ಕರ್ಮ ಬುದ್ಧಿಯೋಗಾದ್ಧನಂಜಯ |

ಬುದ್ಧೌ ಶರಣಮನ್ವಿಚ್ಛ ಕೃಪಣಾಃ ಫಲಹೇತವಃ

|| 49 ||

(ಧನಂಜಯ) ಅರ್ಜುನನೇ, ಕೇಳು. (ಬುದ್ಧಿಯೋಗಾತ್) ಸಮತ್ವ

ಬುದ್ಧಿಯಿಂದ ಕೂಡಿ ಮಾಡುವ ಕರ್ಮಯೋಗದ ಜೊತೆಗೆ ಹೋಲಿಸಿ ನೋಡಿದರೆ (ಕರ್ಮ) ಫಲದ ಬಯಕೆಯಿಂದ ಮಾಡುವ ಕರ್ಮವು (ದೂರೇಣ ಹಿ ಅವರಂ) ಬಹಳ ಕೀಳಾದದ್ದು. ಆದ್ದರಿಂದ (ಬುದ್ಧೌ) ಆ ಸಮತ್ವಬುದ್ಧಿಯಲ್ಲಿ (ಶರಣಂ) ಬೆಂಬಲವನ್ನು (ಅನ್ವಿಚ್ಛ) ಬಯಸು. ಏಕೆಂದರೆ (ಫಲಹೇತವಃ) ಫಲದ ಬಯಕೆಯುಳ್ಳವರು (ಕೃಪಣಾಃ) ದೀನರು.

ಸಮತ್ವಬುದ್ಧಿಯಿಂದ ಕೂಡಿದವನಿಗೆ ಆಗುವ ಫಲವೇನೆಂದರೆ :—

ಬುದ್ಧಿಯುಕ್ತೋ ಜಹಾತೀಹ ಉಭೇ ಸುಕೃತದುಷ್ಕೃತೇ |

ತಸ್ಮಾದ್ಯೋಗಾಯ ಯುಜ್ಯಸ್ವ ಯೋಗಃ ಕರ್ಮಸು ಕೌಶಲಮ್ || 50 ||

ಫಲದ ಬಯಕೆಯಿಂದ ಕರ್ಮವನ್ನು ಮಾಡುವವನು ಅದರ ಫಲವಾಗಿ ಈಗಲೂ ಸತ್ತಮೇಲೆಯೂ ಪುಣ್ಯಕರ್ಮಗಳ ಮತ್ತು ಪಾಪಕರ್ಮಗಳ ಕಟ್ಟಿಗೆ ಸಿಕ್ಕಿರುವನು. ಅಲ್ಲದೆ ಅವುಗಳ ವೇಗವು ಈಗ ಒಂದು ಪಕ್ಷ ತೀವ್ರವಾಗಿಲ್ಲದಿದ್ದರೂ ಸತ್ತಮೇಲೇನಾಗುವದೋ ಎಂಬ ಅಳುಕಿನಿಂದ ಕೂಡಿರುವನು. (ಬುದ್ಧಿಯುಕ್ತಃ) ಫಲದ ಬಯಕೆ ಇಲ್ಲದೆ ಸಮತ್ವಬುದ್ಧಿಯಿಂದ ಕೂಡಿದವನು (ಇಹ) ಇಲ್ಲಿ ಬದುಕಿರುವಾಗಲೇ (ಉಭೇ ಸುಕೃತದುಷ್ಕೃತೇ) ಪುಣ್ಯಪಾಪಗಳೆರಡನ್ನೂ (ಜಹಾತಿ) ದೂರಮಾಡಿಕೊಳ್ಳುತ್ತಾನೆ - ಎಂದರೆ ಅವೆರಡೂ ತನ್ನ ಮೇಲೆ ಕೈಮಾಡದಂತೆ ಮಾಡಿಕೊಂಡವನಾಗುತ್ತಾನೆ. ಪಾಪವಂತು ದುಃಖವನ್ನು ಕೊಡುವದರಿಂದ ಅದು ದೂರವಾಗುವದು ಇಷ್ಟವೇ ಅಷ್ಟೆ. ಪುಣ್ಯವು ಕೂಡ ತನ್ನ ಫಲವಾದ ಸುಖವನ್ನು ಕೊಡುವದಕ್ಕಾಗಿ ಹುಟ್ಟುವವುಗಳನ್ನು ಕೊಡುವದರಿಂದ ಅದೂ ದೂರಮಾಡಿ ಕೊಳ್ಳತಕ್ಕದ್ದೇ ಆಗಿರುವದು. ಸಮತ್ವಬುದ್ಧಿಯ ಮುಂದೆ ತಮ್ಮ ಆಟವನ್ನು ಹೂಡುವದಕ್ಕೆ ಇವೆರಡೂ ಹೆದರುವವು. ಸಮತ್ವಬುದ್ಧಿಯ ಫಲವಾಗಿ ಚಿತ್ತಶುದ್ಧಿಯೂ ಜ್ಞಾನವೂ ಆದ ಮೇಲಂತು ಅವು ಹೆಸರಿಲ್ಲದಂತೆ ಹೋಗುವವು. (ತಸ್ಮಾತ್) ಆದ್ದರಿಂದ (ಯೋಗಾಯ) ಆ ಸಮತ್ವಬುದ್ಧಿ ರೂಪವಾದ ಯೋಗಕ್ಕೆ (ಯುಜ್ಯಸ್ವ) ಸನ್ನಾಹವನ್ನು ಮಾಡು. ಏಕೆಂದರೆ (ಕರ್ಮಸು) ಕರ್ಮಗಳಲ್ಲಿ (ಯೋಗಃ) ಸಮತ್ವಬುದ್ಧಿಯು, ಮನುಷ್ಯನನ್ನು ಕಟ್ಟಿ ನೋಳಕ್ಕೆ ಸಿಕ್ಕಿಸುವ ಅದರ ಸ್ವಭಾವವನ್ನೇ ತಿರುಗಿಸಿಬಿಡುವದರಿಂದ (ಕೌಶಲಂ) ಚಾತುರ್ಯವು.

ಅದು ಹೇಗೆಂದರೆ :—



ಕರ್ಮಜಂ ಬುದ್ಧಿಯುಕ್ತಾ ಹಿ ಫಲಂ ತ್ಯಕ್ತ್ವಾ ಮನೀಷಿಣಃ

ಜನ್ಮಬಂಧವಿನಿರ್ಮುಕ್ತಾಃ ಪದಂ ಗಚ್ಛಂತ್ಯನಾಮಯಮ್ || 51 ||

(ಹಿ) ಏಕೆಂದರೆ (ಬುದ್ಧಿಯುಕ್ತಾಃ) ಸಮತ್ವಬುದ್ಧಿಯಿಂದ ಕೂಡಿದವರು (ಕರ್ಮಜಂ) ತಾವು ಮಾಡುವ ಕರ್ಮಗಳಿಂದ ಉಂಟಾಗುವ (ಫಲಂ) ತಮಗೆ ಹಿತವೆನಿಸಿದ ಮತ್ತು ಅಹಿತವೆನಿಸಿದ ಫಲಗಳನ್ನು (ತ್ಯಕ್ತ್ವಾ) ಬಯಸದೆ ಬಿಟ್ಟು (ಮನೀಷಿಣಃ) ಪರಮಾತ್ಮಸ್ವರೂಪದ ಜ್ಞಾನವನ್ನು ಪಡೆದವರಾಗಿ (ಜನ್ಮಬಂಧವಿನಿರ್ಮುಕ್ತಾಃ) ತಾವು ದೇಹದಲ್ಲಿರುವಾಗಲೇ ಹುಟ್ಟುವಿಕೆಯೆಂಬ ಕಟ್ಟನ್ನು ಕಳಚಿ ಕೊಂಡು (ಅನಾಮಯಂ) ಯಾವತೊಂದರೆಯೂ ಇಲ್ಲದೆ ಇರುವಂಥ (ಪದಂ) ಮೋಕ್ಷವೆಂಬ ಪದವಿಯನ್ನು (ಗಚ್ಛಂತಿ) ಪಡೆಯುತ್ತಾರೆ.

ಯಾವಾಗ ನಮಗೆ ಚಿತ್ತಶುದ್ಧಿಯಾಗಿ ವೈರಾಗ್ಯವು ನಮ್ಮಲ್ಲಿ ನೆಲೆಗೊಳ್ಳುವದೆಂದರೆ :—

ಯದಾ ತೇ ಮೋಹಕಲಿಲಂ ಬುದ್ಧಿವ್ಯತಿತರಿಷ್ಯತಿ |

ತದಾ ಗಂತಾಸಿ ನಿರ್ವೇದಂ ಶ್ರೋತವ್ಯಸ್ಯ ಶ್ರುತಸ್ಯ ಚ || 52 ||

(ತೇ) ನಿನ್ನ (ಬುದ್ಧಿಃ) ಅಂತಃಕರಣವು (ಯದಾ) ಯಾವಾಗ (ಮೋಹಕಲಿಲಂ) ಜಗತ್ತಿನಲ್ಲಿ ಮೂರುದಿನದ ಬಾಳಿನವು ಯಾವದೆಂಬದನ್ನೂ ಯಾವಾಗಲೂ ಇರುವದು ಯಾವದೆಂಬುದನ್ನೂ ವಿವೇಕದಿಂದ ಬೇರೆಬೇರೆ ಮಾಡಿ ತಿಳಿಯಲರಿಯದೆ ಮೂರುದಿನದ ಬಾಳಿನವುಗಳಾದ ವಿಷಯಗಳ ಕಡೆಗೆ ಸುಖಕ್ಕಾಗಿ ಬಾಯಿನೀರು ಸುರಿಸುವಿಕೆಯನ್ನು (ವ್ಯತಿತರಿಷ್ಯತಿ) ದಾಟುವದೋ (ತದಾ) ಆಗ (ಶ್ರೋತವ್ಯಸ್ಯ) ಮುಂದೆ ನಿನ್ನ ಕಿವಿಗೆ ಬೀಳುವ ಮತ್ತು (ಶ್ರುತಸ್ಯ ಚ) ಇದುವರೆಗೆ ನಿನ್ನ ಕಿವಿಗೆ ಬಿದ್ದಿರುವ ಫಲಶ್ರುತಿಗಳ ವಿಷಯದಲ್ಲಿ (ನಿರ್ವೇದಂ) ವೈರಾಗ್ಯವನ್ನು (ಗಂತಾಸಿ) ಪಡೆಯುತ್ತಿ. ಎಂದರೆ ಕರ್ಮಗಳ ಫಲಗಳೆಲ್ಲ ಮೂರುದಿನದ ಬಾಳಿನವುಗಳಾದ್ದರಿಂದ ವ್ಯರ್ಥವೆಂದು ತಿಳಿಯುತ್ತಿ.

ಈ ವಿವೇಕವೈರಾಗ್ಯಗಳು ಬಂದಮೇಲೆ ಜ್ಞಾನವು ಯಾವಾಗ ಆಗುವದೆಂದರೆ :—

ಶ್ರುತಿವಿಪ್ರತಿಪನ್ನಾ ತೇ ಯದಾ ಸ್ಥಾಪ್ಯತಿ ನಿಶ್ಚಲಾ |

ಸಮಾಧಾವಚಲಾ ಬುದ್ಧಿಸ್ತದಾ ಯೋಗಮವಾಪ್ಸ್ಯಸಿ || 53 ||

(ಶ್ರುತಿವಿಪ್ರತಿಪನ್ನಾ) ಬೇರೆ ಬೇರೆ ಫಲಗಳುಳ್ಳ ಬೇರೆ ಬೇರೆ ಕರ್ಮಗಳನ್ನು ಹೇಳುವ ಬೇರೆ ಬೇರೆ ಶ್ರುತಿಗಳ ಸೆಳೆತಕ್ಕೆ ಸಿಕ್ಕಿದ ಅಥವಾ ಕರ್ಮ, ಉಪಾಸನೆ, ಜ್ಞಾನ-ಇವುಗಳನ್ನು ಪ್ರತಿಪಾದಿಸುವ ಬೇರೆ ಬೇರೆ ಶ್ರುತಿಗಳಲ್ಲಿ ಯಾವದಕ್ಕೆ ಹೆಚ್ಚು ಬೆಲೆಯನ್ನು ಕೊಡಬೇಕೆಂಬ ನಿರ್ಣಯವನ್ನರಿಯದೆ ಹೊಯ್ದಾಡುತ್ತಿರುವ (ತೇ) ನಿನ್ನ (ಬುದ್ಧಿಃ) ಅಂತಃಕರಣವು (ಯದಾ) ಯಾವಾಗ (ನಿಶ್ಚಲಾ) ವಿಷಯಗಳ ಮೇಲೆ ರಗುವದನ್ನು ಬಿಟ್ಟು (ಸಮಾಧೌ<sup>1</sup>) ಸಮಸ್ತಕ್ಕೂ ಆಶ್ರಯಭೂತವಾದ ಆತ್ಮವಸ್ತುವಿನಲ್ಲಿ (ಅಚಲಾ) ಅತಿತ್ತ ಕದಲದೆ (ಸ್ಥಾಸ್ಯತಿ) ನೆಲೆಯಾಗಿ ನಿಲ್ಲುವದೊ (ತದಾ) ಆಗ (ಯೋಗಂ) ಫಲದ ಬಯಕೆಯಿಲ್ಲದೆ ಮಾಡಿದ ಕರ್ಮದ ಫಲವಾದ ಜ್ಞಾನವನ್ನು (ಅವಾಪ್ಸ್ಯಸಿ) ಪಡೆಯುತ್ತಿ.

ಅಂಥ ಜ್ಞಾನಿಯ ಲಕ್ಷಣವನ್ನು ತಿಳಿದುಕೊಳ್ಳಬೇಕೆಂದು,

ಅರ್ಜುನ ಉವಾಚ ಅರ್ಜುನನು ಕೇಳಿದ್ದು :—

ಸ್ಥಿತಪ್ರಜ್ಞಸ್ಯ ಕಾ ಭಾಷಾ ಸಮಾಧಿಸ್ಥಸ್ಯ ಕೇಶವ ।

ಸ್ಥಿತಧೀಃ ಕಿಂ ಪ್ರಭಾಷೇತ ಕಿಮಾಸೀತ ಪ್ರಜೇತ ಕಿಮ್

॥ 54 ॥

(ಕೇಶವ) ಕೃಷ್ಣನೆ, ಕೇಳು. (ಸಮಾಧಿಸ್ಥಸ್ಯ) ನಿಜವಾದ ಆತ್ಮರೂಪ ದಲ್ಲಿರುವ (ಸ್ಥಿತಪ್ರಜ್ಞಸ್ಯ) ದೃಢವಿವೇಕಿಯ (ಭಾಷಾ) ಲಕ್ಷಣವು (ಕಾ) ಏನು ? ಮತ್ತು (ಸ್ಥಿತಧೀಃ) ದೃಢವಿವೇಕವುಳ್ಳ ಆ ಜ್ಞಾನಿಯು, ಮಾತಾಡುವಾಗ ಪಾಮರ ರಂತಲ್ಲದೆ (ಕಿಂ ಪ್ರಭಾಷೇತ) ಏನು ಹೇಳುತ್ತಾನೆ ? (ಕಿಮಾಸೀತ) ಇರುವಾಗ ಹೇಗಿರುತ್ತಾನೆ ? (ಪ್ರಜೇತ ಕಿಂ) ಮಾಡುವಾಗ ಏನು ಮಾಡುತ್ತಾನೆ ?

ಜ್ಞಾನಿಯ ಲಕ್ಷಣಗಳು ಸಾಧಕರಿಗೆ ಒಳ್ಳೆ ಸಾಧನಗಳಾದ್ದರಿಂದ ಅವುಗಳನ್ನು ಅರ್ಜುನಿಗೆ ತಿಳಿಸಬೇಕೆಂದು,

1. 'ಸಮಾಧೌ' ಎಂಬ ಮಾತಿಗೆ ಮನಸ್ಸಿನ ಏಕಾಗ್ರತೆಯ ಪರಮಾವಧಿಯಾದ 'ಸಮಾಧಿ ಯಲ್ಲಿ' ಎಂಬುದು ಸಹಜವಾದ ಅರ್ಥ. ಇಲ್ಲಿ ಆ ಅರ್ಥವನ್ನು ಮಾಡಿದರೆ ಯೋಗಶಾಸ್ತ್ರದಲ್ಲಿ ಹೇಳಿರುವ ಸಮಾಧಿಯನ್ನು ಪಡೆದಾಗಲೇ ಜ್ಞಾನವಾಗುವದೆಂದರ್ಥವಾಗುವದು. ಆ ಸಮಾಧಿ ಯು ಯೋಗಮಾರ್ಗದ ಒಂದು ಸಾಧನ. ಮುಮುಕ್ಷುಗಳೆಲ್ಲರೂ ಅದನ್ನು ಪಡೆಯಲೇಬೇಕೆಂಬ ನಿಯಮವಿಲ್ಲ. ವಿಚಾರದಿಂದಲೇ ಜ್ಞಾನವಾಗಬಹುದು. ಆದ್ದರಿಂದ 'ಸಮಾಧಿ' ಎಂಬ ಮಾತಿಗೆ 'ಆತ್ಮ' ಎಂದರ್ಥವನ್ನಿಟ್ಟುಕೊಂಡರೆ ಇಲ್ಲಿ ಸಮಂಜಸವಾಗುವದು. ಸಂಪ್ರದಾಯವೂ ಹೀಗೆಯೇ ಇರುವದು.

ಶ್ರೀಭಗವಾನುವಾಚ ಶ್ರೀಕೃಷ್ಣನು ಹೇಳಿದ್ದು :—

ಪ್ರಜಹಾತಿ ಯದಾ ಕಾಮಾನ್ಸರ್ವಾನ್ವಾರ್ಥ ಮನೋಗತಾನ್<sup>1</sup> |

ಆತ್ಮನೈವಾತ್ಮ ನಾ ತುಷ್ಟಃ ಸ್ಥಿತಪ್ರಜ್ಞಸ್ತದೋಚ್ಯತೇ || 55 ||

(ಪಾರ್ಥ) ಅರ್ಜುನನೆ ಕೇಳು. ಮನುಷ್ಯನು (ಯದಾ) ಯಾವಾಗ (ಮನೋಗತಾನ್) ಮನಸ್ಸಿನಲ್ಲಿರುವಂಥ (ಸರ್ವಾನ್) ಎಲ್ಲ (ಕಾಮಾನ್) ಬಯಕೆಗಳನ್ನು (ಪ್ರಜಹಾತಿ) ಬೇರುಸಹಿತ ಕಿತ್ತೊಗೆಯುವನೋ, ಮತ್ತು ಹಾಗೆ ಬಯಕೆಗಳನ್ನೆಲ್ಲ ಬಿಟ್ಟಮೇಲೆ ತೃಪ್ತಿಯ ಸಾಧನಗಳಾದ ವಿಷಯಗಳೇ ಇಲ್ಲದೆ ಬದುಕುವದು ಹೇಗೆಂದು ಹೊಯ್ದಾಡದೆ, (ಆತ್ಮನೈವ) ತನ್ನಲ್ಲಿಯೇ (ಆತ್ಮನಾ) ತನ್ನೊಳಗಿರುವ ಆತ್ಮನ ದರ್ಶನವೆಂಬ ಅಮೃತರಸದ ಪಾನದಿಂದ (ತುಷ್ಟಃ) ತೃಪ್ತಿಯಿಂದ ಇರುವನೋ (ತದಾ) ಆಗ (ಸ್ಥಿತಪ್ರಜ್ಞಃ ಉಚ್ಯತೇ) ಧೃಢವಿವೇಕವುಳ್ಳ ವನೆನಿಸಿಕೊಳ್ಳುತ್ತಾನೆ.

ಮತ್ತು :—

ದುಃಖೇಷ್ಟನುದ್ವಿಗ್ನಮನಾಃ ಸುಖೇಷು ವಿಗತಸ್ತುಹಃ |

ವೀತರಾಗಭಯಕ್ರೋಧಃ ಸ್ಥಿತಧೀರ್ಮುನಿರುಚ್ಯತೇ || 56 ||

(ದುಃಖೇಷು) ಎಲ್ಲರಿಗೂ ಬರುವಂತೆ ರೋಗ, ಮನೋವ್ಯಥೆ, ವಿಪತ್ತು - ಮೊದಲಾದ ದುಃಖಗಳು ತಮ್ಮ ಭಯಂಕರಸ್ವರೂಪವನ್ನು ತೋರಿಸುತ್ತ ಬಂದ ಸಮಯದಲ್ಲಿ (ಅನುದ್ವಿಗ್ನಮನಾಃ) ನಾನು ಪಾಪಿಯೆಂದೂ ನನ್ನ ಜನ್ಮವನ್ನು ಸುಡಬೇಕೆಂದೂ- ಹೀಗೆಲ್ಲ ಅವನ ಮನಸ್ಸಿನಲ್ಲಿ ತಳಮಳವು ತಲೇ ಎತ್ತುವದಿಲ್ಲ . ಹೀಗೆ ಪಶ್ಚಾತ್ತಾಪಪಡುವವರನ್ನು ನೋಡಿ ಇದೊಂದು ಬಗೆಯ ವಿವೇಕವೆಂದೇ ಸಾಮಾನ್ಯರು ತಿಳಿಯುವರು. ಈ ತುದಿನಾಲಿಗೆಯ ಮಾತು ಕೇಳುಬಗೆಯ ವಿವೇಕ. ಪಾಪವನ್ನು ಮಾಡುವ ಕಾಲದಲ್ಲಿಯೇ ಅದರ ಭೀತಿಯುಂಟಾಗುವದು ಉತ್ತಮವಾದ ಬಗೆ. ಮಾಡಿದ ಮೇಲೆ ಮಾಡಿದ್ದನ್ನು ಣ್ಣುವದಕ್ಕೆ ಹಿಂದೆಗೆಯದೆ ಇರುವದು ಇನ್ನೂ

1. “ಯದಾ ಸರ್ವೇ ಪ್ರಮುಚ್ಯಂತೇ ಕಾಮಾ ಯೇಽಸ್ಯ ಹೃದಿ ಶ್ರಿತಾಃ | ಅಥಮತ್ಯೋಽಮೃತೋ ಭವತ್ಯತ್ರ ಬ್ರಹ್ಮ ಸಮಶ್ಚತೇ”- ಯಾವನ ಮನಸ್ಸಿನಲ್ಲಿರುವ ಬಯಕೆಗಳೆಲ್ಲ ಒಂದೂ ಉಳಿಯದಂತೆ ಯಾವಾಗ ಕಳಚಿಕೊಂಡು ಹೋಗುವವೋ ಅವನು ಆಗ ಮರಣರಹಿತನಾಗಿ ಈ ದೇಹದಲ್ಲಿ ಇದ್ದುಕೊಂಡೇ ಬ್ರಹ್ಮವನ್ನು ಪಡೆಯುತ್ತಾನೆ.

ಉತ್ತಮವಾದದ್ದು (ಸುಖೇಷು) ಎಲ್ಲರಿಗೂ ಬರುವಂತೆ ಪಾಂಡಿತ್ಯಾದಿಗಳ ಅಭಿಮಾನ, ಸ್ತ್ರೀಪುತ್ರಾದಿಗಳ ಸಮಾಗಮ, ಮಲಯಮಾರುತಸೇವನೆ - ಮೊದಲಾದ ಸುಖಗಳು ತಮ್ಮ ಮೋಹಕ ಸ್ವರೂಪದಿಂದ ಮರಳು ಮಾಡುತ್ತ ಬಂದಾಗ (ವಿಗತಸ್ಪೃಹಃ) ಈ ಸುಖಗಳೇ ನನಗೆ ಯಾವಾಗಲೂ ಇರಲೆಂದು ಅವನು ಬಯಸುವದಿಲ್ಲ. ಪುಣ್ಯವನ್ನು ಮಾಡದೆ ಪುಣ್ಯದ ಫಲಗಳ ಮುಂದೆ 'ಭಿಕ್ಷಾಂ ದೇಹಿ' ಎನ್ನುವುದು ಹೇಗೆ ವಿವೇಕವೆನಿಸಿತು? (ವೀತರಾಗಭಯ ಕ್ರೋಧಃ) ಆತನಿಗೆ ತನ್ನ ಆತ್ಮಸ್ವರೂಪದ ಹೊರತು ಉಳಿದವುಗಳೆಲ್ಲ ಬರೀ ತೋರಿಕೆಯವುಗಳೆಂಬ ಕಾರಣದಿಂದ ಯಾವದರ ಮೇಲೆಯೂ ಪ್ರೀತಿಯೆಂಬುದಿಲ್ಲ; ಹೀಗೆ ಅವನಿಗೆ ಎಂದೆಂದಿಗೂ ಏಕರೂಪವಾಗಿದ್ದೇ ಇರುವ ತನ್ನ ಆತ್ಮಕ್ಷಿಂತ ಪ್ರಿಯವಾದ ಬೇರೆ ವಸ್ತುವೇ ಇಲ್ಲದ್ದರಿಂದ ತನ್ನ ಪ್ರಿಯವಸ್ತುವಿಗೆ ಹಾನಿಯುಂಟಾದೀತೆಂಬ ಹೆದರಿಕೆಯೂ ಇಲ್ಲ; ಆದ್ದರಿಂದಲೇ ಪ್ರಿಯವಸ್ತುವಿನ ನಾಶಕವಾದ ಕಾರಣಕ್ಕೆ ಪ್ರತೀಕಾರವನ್ನು ಮಾಡಲಾರದವರಿಗೆ ಬರುವ ಸಿಟ್ಟಿನ ವೇಗವೂ ಅವನಿಗಿಲ್ಲ. ಹೀಗಿದ್ದು (ಮುನಿಃ) ಯಾವಾಗಲೂ ಆತ್ಮವಿಚಾರದಲ್ಲಿಯೇ ಮನಸ್ಸಿಟ್ಟಿರುವವನು (ಸ್ಥಿತಧೀಃ ಉಚ್ಯತೇ) ದೃಢವಿವೇಕಿಯೆನಿಸಿಕೊಳ್ಳುವನು.

ಮತ್ತು :—

ಯಃ ಸರ್ವತ್ರಾನಭಿಷ್ಠೇಹಸ್ತತ್ತತ್ಪ್ರಾಪ್ಯ ಶುಭಾಶುಭಮ್ |

ನಾಭಿನಂದತಿ ನ ದ್ವೇಷ್ಠಿ ತಸ್ಯ ಪ್ರಜ್ಞಾ ಪ್ರತಿಷ್ಠಿತಾ

|| 57 ||

(ಯಃ) ಯಾವನು (ಸರ್ವತ್ರ) ತನ್ನ ಶರೀರ ಮೊದಲುಗೊಂಡು ಎಲ್ಲದರಲ್ಲಿಯೂ (ಅನಭಿಷ್ಠೇಹಃ) ಅತಿಮಮತೆ ಇಲ್ಲದವನಾಗಿರುವನೋ (ತತ್ತತ್ ಶುಭಾಶುಭಮ್) ತನ್ನ ಪುಣ್ಯದ ಫಲವಾದ ಸುಖಗಳನ್ನೂ ಪಾಪದ ಫಲವಾದ ದುಃಖಗಳನ್ನೂ (ಪ್ರಾಪ್ಯ) ಪಡೆದಾಗ (ನಾಭಿನಂದತಿ) ಸುಖವು ಚೆನ್ನಾಗಿರುವದೆಂದು ಹೊಗಳುವದಿಲ್ಲವೋ (ನ ದ್ವೇಷ್ಠಿ) ದುಃಖವು ಚೆನ್ನಾಗಿಲ್ಲವೆಂದು ಅದರ ಮೇಲೆ ಹಗೆತನವನ್ನು ತೋರಿಸುವದಿಲ್ಲವೋ (ತಸ್ಯ) ಅವನ (ಪ್ರಜ್ಞಾ) ವಿವೇಕದ ಬುದ್ಧಿಯು (ಪ್ರತಿಷ್ಠಿತಾ) ಒಂದು ನೆಲೆಗೆ ನಿಂತಿರುವದು.

ಮತ್ತು :—

ಯದಾ ಸಂಹರತೇ ಚಾಯಂ ಕೂರ್ಮೋಽಂಗಾನೀವ ಸರ್ವಶಃ |

ಇಂದ್ರಿಯಾಣೀಂದ್ರಿಯಾರ್ಥೇಭ್ಯಸ್ತಸ್ಯ ಪ್ರಜ್ಞಾ ಪ್ರತಿಷ್ಠಿತಾ

|| 58 ||

(ಕೂರ್ಮಃ) ಆಮೆಯು (ಅಂಗಾನೀವ) ತನ್ನ ಅವಯವಗಳನ್ನೆಲ್ಲ ಒಳಕ್ಕೆ ಸೆಳೆದುಕೊಳ್ಳುವಂತೆ (ಯದಾ) ಯಾವಾಗ (ಅಯಂ) ಇವನು (ಇಂದ್ರಿಯಾಣಿ) ತನ್ನ ಇಂದ್ರಿಯಗಳನ್ನು (ಇಂದ್ರಿಯಾರ್ಥೇಭ್ಯಃ) ವಿಷಯಗಳಿಂದ (ಸರ್ವಶಃ) ಎಲ್ಲ ಬಗೆಯಿಂದಲೂ (ಸಂಹರತೇ ಚ) ಹಿಮ್ಮೆಟ್ಟಿಸಿ ತೆಪ್ಪಗಿಟ್ಟುಕೊಳ್ಳುವನೋ (ತಸ್ಯ) ಅವನ (ಪ್ರಜ್ಞಾ) ವಿವೇಕದ ಬುದ್ಧಿಯು (ಪ್ರತಿಷ್ಠಿತಾ) ಒಂದು ನೆಲೆಗೆ ನಿಂತಿರುವುದು.

ಇಂದ್ರಿಯಗಳನ್ನು ಬಿಗಿಹಿಡಿದರೂ ಮನಸ್ಸಿನಲ್ಲಿರುವ ವಿಷಯಗಳ ಮೇಲಿನ ಪ್ರೀತಿಗೇನು ಗತಿಯೆಂದರೆ :—

ವಿಷಯಾ ವಿನಿವರ್ತಂತೇ ನಿರಾಹಾರಸ್ಯ ದೇಹಿನಃ |

ರಸವರ್ಜಂ ರಸೋಽಪ್ಯಸ್ಯ ಪರಂ ದೃಷ್ಟ್ವಾ ನಿವರ್ತತೇ ||59||

(ವಿಷಯಾಃ) ಶಬ್ದ, ಸ್ಪರ್ಶ-ಮೊದಲಾದ ವಿಷಯಗಳು (ನಿರಾಹಾರಸ್ಯ) ಅವುಗಳನ್ನು ಉಪಯೋಗಮಾಡದೆ ಹರದಿಂದ ಬಿಡುವಂಥ (ದೇಹಿನಃ) ಪ್ರಾಣಿಮಾತ್ರಕ್ಕೇ - ಎಂದರೆ ಮೂರ್ಖರಿಗೂ ರೋಗಿಗಳಿಗೂ ಕೂಡ (ರಸವರ್ಜಂ) ತಾವು ಅವನಲ್ಲಿ ಉಂಟುಮಾಡಿರುವ ಪ್ರೀತಿಯನ್ನು ಹಾಗೆಯೇ ಅಲ್ಲಿಯೇ ಬಿಟ್ಟು (ವಿನಿವರ್ತಂತೇ) ಹಿಮ್ಮೆಟ್ಟುತ್ತವೆ. (ಅಸ್ಯ) ಈ ಜ್ಞಾನಿಗಾದರೂ (ಪರಂ) ಪರಮಾತ್ಮಸ್ವರೂಪವನ್ನು (ದೃಷ್ಟ್ವಾ) ಕಂಡ ಮೇಲೆ (ರಸೋಽಪಿ) ಆ ಪ್ರೀತಿಯ ಕೂಡ (ನಿವರ್ತತೇ) ಹಿಮ್ಮೆಟ್ಟುತ್ತದೆ.

ಪರಮಾತ್ಮದರ್ಶನದಿಂದ ವಿವೇಕವನ್ನು ನೆಲೆಗೆ ನಿಲ್ಲಿಸಿಕೊಳ್ಳಬೇಕೆನ್ನುವವರು ಮೊದಲು ಇಂದ್ರಿಯಗಳನ್ನು ಹಿಡಿತದಲ್ಲಿ ನಿಲ್ಲಿಸಿಕೊಳ್ಳುವದಕ್ಕೆ ಹೆಣಗಬೇಕು. ಇಲ್ಲದಿದ್ದರೆ :—

ಯತತೋ ಹ್ಯಪಿ ಕೌಂತೇಯ ಪುರಷಸ್ಯ ವಿಪಶ್ಚಿತಃ |

ಇಂದ್ರಿಯಾಣಿ ಪ್ರಮಾಥೀನಿ ಹರಂತಿ ಪ್ರಸಭಂ ಮನಃ || 60 ||

(ಕೌಂತೇಯ) ಅರ್ಜುನನೇ, ಕೇಳು. (ಯತತಃ) ಎಷ್ಟೋ ಹೆಣಗುತ್ತಿರುವ (ವಿಪಶ್ಚಿತಃ) ವಿವೇಕಿಯಾದ (ಪುರುಷಸ್ಯಹ್ಯಪಿ) ಪುರುಷನಿಗೆ ಕೂಡ, ಕಾವಲು ಗಾರರಿಗೆಲ್ಲ ಮಂಕುಬೂದಿಯನ್ನು ಹಾಕಿ ಕಳ್ಳರು ಹಣಗಾರನ ಹಣವನ್ನು ಎತ್ತಿಕೊಂಡು ಹೋಗುವಂತೆ, (ಪ್ರಮಾಥೀನಿ) ಮನುಷ್ಯನನ್ನು ಹತ್ತು ಕಡೆಗೂ

ಜಗ್ಗಿ ಮುಂಗಾಣದಂತೆ ಮಾಡುವಂಥ (ಇಂದ್ರಿಯಾಣಿ) ಇಂದ್ರಿಯಗಳು (ಪ್ರಸಭಂ) ಅವನ ಕಣ್ಣೆದುರಿಗೇ (ಮನಃ) ವಿವೇಕದಿಂದ ಕೂಡಿದ ಅವನ ಮನಸ್ಸನ್ನು (ಹರಂತಿ) ಹಾರಿಸಿಕೊಂಡು ಹೋಗುತ್ತವೆ.

ಆದ್ದರಿಂದ :—

ತಾನಿ ಸರ್ವಾಣಿ ಸಂಯಮ್ಯ ಯುಕ್ತ ಆಸೀತ ಮತ್ತರಃ |

ವಶೇ ಹಿ ಯಸ್ಯೇಂದ್ರಿಯಾಣಿ ತಸ್ಯ ಪ್ರಜ್ಞಾ ಪ್ರತಿಷ್ಠಿತಾ || 61 ||

(ತಾನಿ) ಆ (ಸರ್ವಾಣಿ) ಎಲ್ಲ ಇಂದ್ರಿಯಗಳನ್ನು (ಸಂಯಮ್ಯ) ಬಿಗಿ ಹಿಡಿದು (ಮತ್ತರಃ) ಪರಮಾತ್ಮನಾದ ನಾನೇ ತನಗೆ ಹೆಚ್ಚಿನ ಗತಿಯೆಂದು (ಯುಕ್ತಃ) ನನ್ನಲ್ಲಿ ಮನಸ್ಸಿಟ್ಟವನಾಗಿ (ಆಸೀತ) ಆಗಿರಬೇಕು. (ಹಿ) ಏಕೆಂದರೆ (ಯಸ್ಯ) ಯಾರಿಗೆ (ಇಂದ್ರಿಯಾಣಿ) ಇಂದ್ರಿಯಗಳು (ವಶೇ) ಹಿಡಿತದಲ್ಲಿರುವವೋ (ತಸ್ಯ) ಅವನಿಗೆ, ಅಭ್ಯಾಸದ ಬಲದಿಂದ (ಪ್ರಜ್ಞಾ) ವಿವೇಕದ ಬುದ್ಧಿಯು (ಪ್ರತಿಷ್ಠಿತಾ) ಒಂದು ನೆಲೆಗೆ ನಿಂತಿರುವದು.

ವಿಷಯಗಳಿಗೆ ಸೋತರೆ ಆಗುವ ಅನರ್ಥವೇನೆಂದರೆ :—

ಧ್ಯಾಯತೋ ವಿಷಯಾನ್ವುಪಸಃ ಸಂಗಸ್ತೇಷೂಪಜಾಯತೇ |

ಸಂಗಾತ್ಸಂಜಾಯತೇಕಾಮಃ ಕಾಮಾತ್ಕ್ರೋಧೋಽಭಿಜಾಯತೇ || 62 ||

ಕ್ರೋಧಾದ್ಭವತಿ ಸಮೋಹಃ ಸಮೋಹಾತ್ಪ್ರತಿವಿಭ್ರಮಃ |

ಸ್ಮೃತಿಭ್ರಂಶಾದ್ಬುದ್ಧಿನಾಶೋ ಬುದ್ಧಿನಾಶಾತ್ಪ್ರಣಶ್ಯತಿ || 63 ||

(ವಿಷಯಾನ್) ಶಬ್ದ, ಸ್ಪರ್ಶ-ಮೊದಲಾದವುಗಳ ಸುಖಗಳನ್ನೂ ಅವುಗಳ ಸಾಧನಗಳನ್ನೂ (ಧ್ಯಾಯತಃ) ಆಲೋಚಿಸುತ್ತಿರುವ (ಪುಂಸಃ) ಪುರುಷನಿಗೆ (ತೇಷು) ಆ ವಿಷಯಗಳಲ್ಲಿ (ಸಂಗಃ) ಬಹು ಚೆನ್ನಾಗಿರುವದೆಂಬ ಪ್ರೀತಿಯು (ಉಪಜಾಯತೇ) ಹುಟ್ಟುತ್ತದೆ. (ಸಂಗಾತ್) ಆ ಪ್ರೀತಿಯಿಂದ (ಕಾಮಃ) ಅದು ಬೇಕೆಂಬ ಬಯಕೆಯು (ಸಂಜಾಯತೇ) ಹುಟ್ಟುತ್ತದೆ. (ಕಾಮಾತ್) ಆ ಬಯಕೆಯಿಂದ (ಕ್ರೋಧಃ) ಅದನ್ನು ದೊರೆಯದ ಹಾಗೆ ಮಾಡುವವರ ಮೇಲಿನ ಸಿಟ್ಟು (ಅಭಿಜಾಯತೇ) ತಲೇ ಎತ್ತುತ್ತದೆ. (ಕ್ರೋಧಾತ್) ಆ ಸಿಟ್ಟಿನಿಂದ (ಸಮೋಹಃ) ವಿವೇಕವನ್ನು ಹಾಳುಮಾಡುವ ಭ್ರಮೆಯು (ಭವತಿ) ಉಂಟಾಗುತ್ತದೆ. (ಸಮೋಹಾತ್) ಆ ಭ್ರಮೆಯಿಂದ

(ಸ್ಮೃತಿವಿಭ್ರಮಃ ) ಶಾಸ್ತ್ರವೂ ಆಚಾರ್ಯರೂ ಹೇಳಿದ ಉಪದೇಶದ ನೆನಪಾಗುವ ಪ್ರಸಂಗವು ಬಂದರೂ ನೆನಪಾಗದೆ ಹೋಗುವದು. (ಸ್ಮೃತಿಭ್ರಂಶಾತ್ ) ನೆನಪಾಗದೆ ಹೋಗುವದರಿಂದ (ಬುದ್ಧಿನಾಶಃ ) ವಿವೇಕದಿಂದ ನಿರ್ಣಯ ಮಾಡುವ ಬುದ್ಧಿಯೇ ಹಾಳಾಗಿ ಹೋಗುವದು. (ಬುದ್ಧಿ ನಾಶಾತ್ ) ಬುದ್ಧಿ ಹಾಳಾಗಿಹೋಗುವದರಿಂದ (ಪ್ರಣಶ್ಯತಿ) ಅವನೇ ನಾಶವಾಗುವನು. ಬುದ್ಧಿಯು ನಾಶವಾದ ಮೇಲೆ ಅವನು ಧರ್ಮ, ಅರ್ಥ, ಕಾಮ, ಮೋಕ್ಷ- ಎಂಬ ಪುರುಷಾರ್ಥಗಳನ್ನು ಪಡೆಯುವದಕ್ಕೆ ಅಯೋಗ್ಯನಾಗುವದರಿಂದ ಅವನಿದ್ದರೂ ಇಲ್ಲದಂತೆಯೆ.

ವಿಷಯಗಳ ಧ್ಯಾನವು ಹೀಗೆ ಅನರ್ಥಕ್ಕೆ ಕಾರಣವಾದ ಮೇಲೆ ಮೋಕ್ಷಕ್ಕೇನು ಮಾಡಬೇಕಾಗುವದೆಂದರೆ :—

ರಾಗದ್ವೇಷವಿಯುಕ್ತೈಸ್ತು ವಿಷಯಾನಿಂದ್ರಿಯೈಶ್ಚರನ್ |

ಆತ್ಮವಶ್ಯೈರ್ವಿಧೇಯಾತ್ಮಾ ಪ್ರಸಾದಮಧಿಗಚ್ಛತಿ

|| 64 ||

ಮನಸ್ಸು ಹಿಡಿತದಲ್ಲಿಲ್ಲದವನು ವಿಷಯಗಳಲ್ಲಿ ಒಂದು ಬೇಕೆಂದೂ ಇನ್ನೊಂದು ಬೇಡವೆಂದೂ ವ್ಯವಹಾರ ಮಾಡುತ್ತ ಅನರ್ಥಕ್ಕೆ ಗುರಿಯಾಗುವನಷ್ಟೆ. (ವಿಧೇಯಾತ್ಮಾ) ಮನಸ್ಸನ್ನು ತಾನು ಹೇಳಿದಂತೆ ಕೇಳುವ ಹಾಗೆ ಮಾಡಿಕೊಂಡಿರುವವನು (ರಾಗದ್ವೇಷವಿಯುಕ್ತೈಸ್ತು) ಬೇಕೆಂದು ಒಂದರ ಮೇಲೆ ಪ್ರೀತಿಯೂ ಬೇಡವೆಂದು ಇನ್ನೊಂದರ ಮೇಲೆ ಹಗೆತನವೂ ಇಲ್ಲದೆ ಇರುವಂಥ ಮತ್ತು (ಆತ್ಮವಶ್ಯೈಃ) ತಾನು ಹೇಳಿದ ಹಾಗೆ ಕೇಳುವಂಥ (ಇಂದ್ರಿಯೈಃ) ಕಣ್ಣು, ಕಿವಿ - ಮೊದಲಾದ ಇಂದ್ರಿಯಗಳಿಂದ (ವಿಷ ಯಾನ್ ) ರೂಪ, ಶಬ್ದ- ಮೊದಲಾದ ವಿಷಯಗಳೊಡನೆ (ಚರನ್ ) ವ್ಯವಹಾರವನ್ನು ಮಾಡಿ (ಪ್ರಸಾದಂ ) ಚಿತ್ತಶುದ್ಧಿಯ ಲಕ್ಷಣವಾದ ಪ್ರಸನ್ನತೆಯನ್ನು (ಅಧಿಗಚ್ಛತಿ ) ಪಡೆಯುತ್ತಾನೆ.

ಆ ಪ್ರಸನ್ನತೆಯ ಫಲವೇನೆಂದರೆ :—

ಪ್ರಸಾದೇ ಸರ್ವದುಃಖಾನಾಂ ಹಾನಿರಸ್ಯೋಪಜಾಯತೇ |

ಪ್ರಸನ್ನಚೇತಸೋ ಹ್ಯಾಶು ಬುದ್ಧಿಃ ಪರೈವತಿಷ್ಠತೇ

|| 65 ||

(ಅಸ್ಯ) ಹೀಗೆ ಮನಸ್ಸನ್ನು ಹಿಡಿತದಲ್ಲಿಟ್ಟುಕೊಂಡಿರುವವನಿಗೆ

(ಪ್ರಸಾದೇ) ಪ್ರಸನ್ನತೆಯುಂಟಾದರೆ (ಸರ್ವದುಃಖಿನಾಂ) ರೋಗ, ಮನೋವ್ಯಥೆ, ವಿಪತ್ತು - ಮೊದಲಾದ ಎಲ್ಲ ದುಃಖಗಳ (ಹಾನಿಃ) ನಾಶವು (ಉಪಜಾಯತೇ) ಉಂಟಾಗುತ್ತದೆ. (ಪ್ರಸನ್ನ ಚೇತಸಃ ಹಿ) ಮನಸ್ಸಿನಲ್ಲಿ ಪ್ರಸನ್ನತೆಯುಂಟಾದವನಿಗೆ (ಆಶು) ಬೇಗ (ಬುದ್ಧಿಃ) ಅಂತಃಕರಣವು (ಪರ್ಯ ವತಿಷ್ಯತೆ) ಆತ್ಮಸ್ವರೂಪ ದಲ್ಲಿಯೇ ನೆಲೆಗೊಳ್ಳುತ್ತದೆ. ಹೀಗೆ ಮನಸ್ಸಿನ ಪ್ರಸನ್ನತೆ ಯನ್ನು ಪಡೆದವರು ಕೃತಕೃತ್ಯರಾಗುವದರಿಂದ ಸಾಧಕರು ವಿಷಯಗಳೊಡನೆ ವ್ಯವಹಾರಮಾಡುವಾಗ ಒಂದನ್ನು ಬೇಕೆನ್ನದೆ ಇನ್ನೊಂದನ್ನು ಬೇಡವೆನ್ನದೆ ಶಾಸ್ತ್ರಕ್ಕೆ ಸಮ್ಮತವಾದ ರೀತಿಯಲ್ಲಿರಬೇಕು.

ಈ ಪ್ರಸನ್ನತೆಯಿಲ್ಲದವರ ಬಾಳು ವ್ಯರ್ಥವೆಂಬುದನ್ನು ಕೇಳು :—

ನಾಸ್ತಿ ಬುದ್ಧಿರಯುಕ್ತಸ್ಯ ನ ಚಾಯುಕ್ತಸ್ಯ ಭಾವನಾ |

ನ ಚಾಭಾವಯತಃ ಶಾಂತಿರಶಾಂತಸ್ಯ ಕುತಃ ಸುಖಮ್ || 66 ||

(ಅಯುಕ್ತಸ್ಯ) ಮನಸ್ಸನ್ನು ಪರಮಾತ್ಮನಲ್ಲಿ ಏಕಾಗ್ರವಾಗಿ ಇರಿಸಿಕೊಳ್ಳಲಾರದವನಿಗೆ (ಬುದ್ಧಿಃ) ಆತ್ಮಸ್ವರೂಪವನ್ನು ಗ್ರಹಿಸುವ ಬುದ್ಧಿಯು (ನಾಸ್ತಿ) ಇರುವದಿಲ್ಲ. (ಅಯುಕ್ತಸ್ಯ) ಮನಸ್ಸಿನ ಆ ಏಕಾಗ್ರತೆ ಇಲ್ಲದವನಿಗೆ (ನ ಚ ಭಾವನಾ) ಆ ಆತ್ಮಸ್ವರೂಪದ ಮೇಲಿನ ವಿಶೇಷಪ್ರೀತಿಯೂ ಇರುವದಿಲ್ಲ. (ಅಭಾವಯತಃ) ಪರಮಾತ್ಮನ ಮೇಲೆ ಆ ವಿಶೇಷ ಪ್ರೀತಿಯಿಲ್ಲದವನಿಗೆ (ನ ಚ ಶಾಂತಿಃ) ವಿಷಯಗಳ ಸೆಳೆತವನ್ನು ತಪ್ಪಿಸಿಕೊಂಡ ಶಾಂತಿಯೂ ಇಲ್ಲ. (ಅಶಾಂತಸ್ಯ) ಆ ಶಾಂತಿ ಇಲ್ಲದವನಿಗೆ (ಸುಖಂ) ಸುಖವು (ಕುತಃ) ಎಲ್ಲಿಯದು !

ಮನಸ್ಸನ್ನು ಸಮಾಧಾನ ಸ್ಥಿತಿಯಲ್ಲಿರಿಸಿಕೊಳ್ಳಲಾರದವನಿಗೆ ಆತ್ಮಸ್ವರೂಪವನ್ನು ಗ್ರಹಿಸುವ ಬುದ್ಧಿ ಏಕಿಲ್ಲವೆಂದರೆ :—

ಇಂದ್ರಿಯಾಣಾಂ ಹಿ ಚರತಾಂ ಯನ್ಮನೋಽನುವಿಧೀಯತೇ |

ತದಸ್ಯ ಹರತಿ ಪ್ರಜ್ಞಾಂ ವಾಯುರ್ನಾವಮಿವಾಂಭಸಿ || 67 ||

(ಹಿ) ಏಕೆಂದರೆ (ಚರತಾಂ) ತಮ್ಮ ತಮ್ಮ ವಿಷಯಗಳೊಡನೆ ವ್ಯವಹಾರ ಮಾಡುವಂಥ (ಇಂದ್ರಿಯಾಣಾಂ) ಇಂದ್ರಿಯಗಳನ್ನು (ಯತ್ ಮನಃ ಅನುವಿಧೀಯತೇ) ಮನಸ್ಸು ಹಿಂಬಾಲಿಸಿ ಹೋಗುವದೆಂಬುವದು ಯಾವದೋ (ತತ್) ಅದು (ಅಂಭಸಿ) ನೀರಿನಲ್ಲಿ ಪ್ರಯಾಣಮಾಡುವ (ನಾವಂ) ಹಡಗನ್ನು



(ವಾಯುಃ ಇವ) ಗಾಳಿ ಹೇಗೆ ಅಡ್ಡದಾರಿಗೆ ಹೊಡೆದುಕೊಂಡು ಹೋಗು ವದೋ ಹಾಗೆ (ಅಸ್ಯ) ಈ ಸಾಧಕನ (ಪ್ರಜ್ಞಾಂ) ವಿವೇಕದ ಬುದ್ಧಿಯನ್ನು (ಹರತಿ) ಹಾರಿಸಿಕೊಂಡು ಹೋಗುತ್ತದೆ.

ಇದರಿಂದ ನಿರ್ಣಯವಾಗುವದೇನೆಂದರೆ :—

ತಸ್ಮಾದ್ಯಸ್ಯ ಮಹಾಬಾಹೋ ನಿಗ್ರಹೀತಾನಿ ಸರ್ವಶಃ |

ಇಂದ್ರಿಯಾಣೀಂದ್ರಿಯಾರ್ಥೇಭ್ಯಸ್ತಸ್ಯ ಪ್ರಜ್ಞಾ ಪ್ರತಿಷ್ಠಿತಾ || 68 ||

(ಮಹಾಬಾಹೋ) ಅರ್ಜುನನೆ, ಕೇಳು. (ತಸ್ಮಾತ್) ಹೀಗೆ ಇಂದ್ರಿಯ ಗಳು ತಮ್ಮ ಮನಸ್ಸುಬಂದಂತೆ ವಿಷಯಗಳೊಡನೆ ವ್ಯವಹಾರ ಮಾಡುವದರಲ್ಲಿ ದೋಷವಿರುವದರಿಂದ (ಯಸ್ಯ) ಯಾರ (ಇಂದ್ರಿಯಾಣಿ) ಇಂದ್ರಿಯಗಳು (ಇಂದ್ರಿಯಾರ್ಥೇಭ್ಯಃ) ಅವವುಗಳ ವಿಷಯಗಳಿಂದ (ಸರ್ವಶಃ) ಎಲ್ಲ ಬಗೆ ಯಿಂದಲೂ (ನಿಗ್ರಹೀತಾನಿ) ಹಿಡಿತದಲ್ಲಿ ನಿಂತವುಗಳಾಗುವವೋ (ತಸ್ಯ) ಅವನ (ಪ್ರಜ್ಞಾ) ವಿವೇಕದ ಬುದ್ಧಿಯು (ಪ್ರತಿಷ್ಠಿತಾ) ಒಂದು ನೆಲೆಗೆ ನಿಂತಿರುವದು.

ವಿವೇಕದ ಬುದ್ಧಿಯು ನೆಲೆಗೊಂಡವರಲ್ಲಿ ವ್ಯವಹಾರವು ಕಂಡರೂ ಅದು ಹೇಗಿರುವದೆಂದರೆ :—

ಯಾ ನಿಶಾ ಸರ್ವಭೂತಾನಾಂ ತಸ್ಯಾಂ ಜಾಗರ್ತಿ ಸಂಯಮೀ |

ಯಸ್ಯಾಂ ಜಾಗ್ರತಿ ಭೂತಾನಿ ಸಾ ನಿಶಾ ಪಶ್ಯತೋ ಮುನೇಃ ||69||

(ಸರ್ವಭೂತಾನಾಂ) ಎಲ್ಲ ಜೀವರಾಶಿಗೂ (ಯಾ) ಯಾವದು (ನಿಶಾ) ರಾತ್ರಿಯೋ (ತಸ್ಯಾಂ) ಅದರಲ್ಲಿ (ಸಂಯಮಿ) ಇಂದ್ರಿಯಗಳನ್ನೆಲ್ಲ ಹಿಡಿತದಲ್ಲಿಟ್ಟು ಕೊಂಡಿರುವವನು (ಜಾಗರ್ತಿ) ಎಚ್ಚತ್ತು ನೋಡುತ್ತಿರುವನು. ರಾತ್ರಿಕಾಲದಲ್ಲಿ ಸಾಮಾನ್ಯವಾಗಿ ಯಾರಿಗೂ ಏನೂ ಕಾಣುವದಿಲ್ಲವಷ್ಟೆ. ಸಮಸ್ತ ಪ್ರಾಣಿಗಳಿಗೂ ಆತ್ಮಸ್ವರೂಪವು ರಾತ್ರಿಯಂತೆ. ಆ ಆತ್ಮಸ್ವರೂಪವೆಂಬ ರಾತ್ರಿಯಲ್ಲಿ ಜಿತೇಂದ್ರಿಯನು ಎಚ್ಚರವಾಗಿದ್ದು ನೋಡುತ್ತಿರುವನು. ಯಾರಿಗೂ ಕಾಣದೆ ಇರುವ ಆತ್ಮ ತತ್ವವು ಅವನಿಗೆ ಹಗಲಿನಂತೆ ಚೆನ್ನಾಗಿ ಕಾಣುತ್ತಿರುವದು. (ಭೂತಾನಿ) ಎಲ್ಲ ಪ್ರಾಣಿಗಳೂ (ಯಸ್ಯಾಂ) ಯಾವ ವಿಷಯದಲ್ಲಿ (ಜಾಗ್ರತಿ) ಹಗಲಿನಂತೆ ಎಚ್ಚತ್ತು ನೋಡುತ್ತಿರುವವೋ (ಸಾ) ಅದು (ಪಶ್ಯತಃ) ಆತ್ಮಸ್ವರೂಪವನ್ನು ನೋಡಬಲ್ಲ (ಮುನೇಃ) ಮುನಿಗೆ (ನಿಶಾ) ರಾತ್ರಿಯು. ಎಲ್ಲ ಪ್ರಾಣಿಗಳೂ ಪ್ರಪಂಚ ವ್ಯವಹಾರವನ್ನು ಚೆನ್ನಾಗಿ ಕಾಣುತ್ತಿರುವರಷ್ಟೆ. ಅದು ಅವರಿಗೆ ಹಗಲಿನಂತೆ.

ಆ ಪ್ರಪಂಚ ವ್ಯವಹಾರವೆಂಬ ಎಲ್ಲರ ಹಗಲಿನಲ್ಲಿ ಆ ಆತ್ಮತ್ವವನ್ನರಿತವರು ಏನನ್ನೂ ಕಾಣದಿರುವರು. ಅವರಿಗೆ ಪ್ರಪಂಚವು ಸತ್ಯವೆಂಬ ಬುದ್ಧಿಯಿಲ್ಲದ್ದರಿಂದ ಅವರ ಭಾಗಕ್ಕೆ ಅದು ಇದ್ದೂ ಇಲ್ಲದಂತೆಯೆ. ಆದ್ದರಿಂದ ಅದು ಅವರಿಗೆ ರಾತ್ರಿ. ನೋಡಿದವರಿಗೆ ಅವರು ವ್ಯವಹಾರದಲ್ಲಿರುವರೆಂದು ಕಾಣುವರೇ ಹೊರತು ಅವರು ಅದನ್ನು ಸತ್ಯವೆಂದು ನಡೆಸುತ್ತಿರುವದಿಲ್ಲ.

ಹೀಗೆ ಆತ್ಮವಸ್ತುವೊಂದೇ ಯಾವಾಗಲೂ ಇರುವದೆಂದು ತಿಳಿದು ವಿಷಯಪ್ರಪಂಚವನ್ನೆಲ್ಲ ಮೂರುದಿನದ ಬಾಳಿನದೆಂದು ಬಯಕೆಯನ್ನು ಬಿಟ್ಟವರಿಗೇ ಮೋಕ್ಷವಲ್ಲದೆ ಇತರರಿಗಲ್ಲವೆಂಬುದಕ್ಕೆ ದೃಷ್ಟಾಂತವೇನೆಂದರೆ :—

ಆಪೂರ್ಯಮಾಣಮಚಲಪ್ರತಿಷ್ಠಂ

ಸಮುದ್ರಮಾಪಃ ಪ್ರವಿಶಂತಿ ಯದ್ವತ್ |

ತದ್ವತ್ಕಾಮಾ ಯಂ ಪ್ರವಿಶಂತಿ ಸರ್ವೇ

ಸ ಶಾಂತಿಮಾಪ್ನೋತಿ ನ ಕಾಮಕಾಮೀ

|| 70 ||

(ಆಪೂರ್ಯಮಾಣಂ) ಎಲ್ಲ ಕಡೆಯಿಂದ ನೀರು ಬಂದು ತುಂಬುತ್ತಿರುವ ಮತ್ತು (ಅಚಲಪ್ರತಿಷ್ಠಂ) ಅಲ್ಲಾಡದೆ ಒಂದೇ ಸ್ಥಿತಿಯಲ್ಲಿರುವ (ಸಮುದ್ರಂ) ಸಮುದ್ರವನ್ನು (ಆಪಃ) ಎಲ್ಲಕಡೆಯಿಂದ ಬರುವ ದೊಡ್ಡ ಮತ್ತು ಚಿಕ್ಕ ನೀರಿನ ತೊರೆಗಳು (ಯದ್ವತ್) ಹೇಗೆ ಆ ಸಮುದ್ರದಲ್ಲೇನೂ ಹೆಚ್ಚು ಕಡಿಮೆಯಾಗಿ ತೋರದೆ ಇರುವ ರೀತಿಯಲ್ಲಿ, (ಪ್ರವಿಶಂತಿ) ಗಂಗಾ, ಸಿಂಧೂ - ಮೊದಲಾದ ತಮ್ಮ ಹೆಸರನ್ನೂ ರೂಪವನ್ನೂ ಕಳೆದುಕೊಂಡು ಅದರಲ್ಲಿಯೇ ಒಂದಾಗಿ ಹೋಗುವವೊ (ತದ್ವತ್) ಹಾಗೆ (ಸರ್ವೇ) ಎಲ್ಲ (ಕಾಮಾಃ) ಬಯಕೆಗಳು (ಯಂ) ಯಾವ ಮುನಿಯನ್ನು (ಪ್ರವಿಶಂತಿ) ಅವನಲ್ಲೇನೂ ಹೆಚ್ಚು ಕಡಿಮೆಯನ್ನುಂಟು ಮಾಡಲಾರದೆ ತಾವೇ ತಮ್ಮ ಸ್ವರೂಪವನ್ನು ಕಳೆದುಕೊಂಡು ಅವನಲ್ಲಿ ಒಂದಾಗಿ ಹೋಗುವವೊ (ಸಃ) ತಾನಾಗಿ ಬಂದ ಆ ವಿಷಯಗಳನ್ನು ಅನುಭವಿಸಿದರೂ ಮನಸ್ಸಿನಲ್ಲಿ ಹಿಗ್ಗುತಗ್ಗುಗಳಿಲ್ಲದೆ ಇರುವ ಅವನು (ಶಾಂತಿಂ) ಮೋಕ್ಷರೂಪವಾದ ಶಾಂತಿಯನ್ನು (ಆಪ್ನೋತಿ) ಪಡೆಯುತ್ತಾನೆ. (ಕಾಮ ಕಾಮೀ) ಬಯಕೆಗಳನ್ನು ಬಯಸುವವನು (ನ) ಆ ಮೋಕ್ಷವನ್ನು ಪಡೆಯುವದಿಲ್ಲ.

ಆದ್ದರಿಂದ :—

ವಿಹಾಯ ಕಾಮಾನ್ಯಃ ಸರ್ವಾನ್ವಮಾಂಶ್ಚರತಿ ನಿಸ್ಪ್ರಹಃ |

ನಿರ್ಮಮೋ ನಿರಹಂಕಾರಃ ಸ ಶಾಂತಿಮಧಿಗಚ್ಛತಿ || 71 ||

(ಯಃ) ಯಾವ (ಪುಮಾನ್) ಪುರುಷನು (ಕಾಮಾನ್) ವಿಷಯಗಳಿಗೂ ಇಂದ್ರಿಯಗಳಿಗೂ ಸಂಬಂಧವಾಗುವದರಿಂದುಂಟಾಗುವ ಸುಖದ ಬಯಕೆಗಳನ್ನು (ಸರ್ವಾನ್) ಎಲ್ಲವನ್ನೂ (ವಿಹಾಯ) ಬಿಟ್ಟು (ನಿಸ್ಪ್ರಹಃ) ಕೊನೆಗೆ ಶರೀರವನ್ನು ಪುಷ್ಟಿಮಾಡಿಕೊಳ್ಳಬೇಕೆಂಬ ಆಸೆಯನ್ನು ಕೂಡ ತೊರೆದು (ಚರತಿ) ಬದುಕಿರುವಷ್ಟರ ಮಟ್ಟಿಗೆ ವಿಷಯಗಳೊಡನೆ ವ್ಯವಹಾರ ಮಾಡುತ್ತಿರುವನೊ (ನಿರ್ಮಮಃ) ಪ್ರಾಣರಕ್ಷಣೆಗಾಗಿ ಇರುವ ಉಪಕರಣಗಳಲ್ಲಿ ಕೂಡ ನನ್ನದೆಂಬು ದಿಲ್ಲದಿರುವಂಥ ಮತ್ತು (ನಿರಹಂಕಾರಃ) ನಾನು ಪಂಡಿತನೆಂಬ ಮುಂತಾದ ದುರಭಿಮಾನವಿಲ್ಲದಂಥ (ಸಃ) ಅವನು (ಶಾಂತಿಂ) ಹುಟ್ಟು ಸಾವು-ಮೊದಲಾದ ಎಲ್ಲ ದುಃಖಗಳೂ ಹುಟ್ಟಳಿದು ಹೋದ ಸ್ಥಿತಿಯನ್ನು (ಅಧಿಗಚ್ಛತಿ) ಪಡೆಯುತ್ತಾನೆ.

ಅದರ ಫಲವೇನೆಂದರೆ :—

ಏಷಾ ಬ್ರಾಹ್ಮೀ ಸ್ಥಿತಿಃ ಪಾರ್ಥ ನೈನಾಂ ಪ್ರಾಪ್ಯ ವಿಮುಹ್ಯತಿ |

ಸ್ಥಿತ್ವಾಸ್ಯಾಮಂತಕಾಲೇಽಪಿ ಬ್ರಹ್ಮನಿರ್ವಾಣಮೃಚ್ಛತಿ || 72 ||

(ಪಾರ್ಥ) ಅರ್ಜುನನೇ, ಕೇಳು. (ಏಷಾ) ಈ ಸ್ಥಿತಿಯು (ಬ್ರಾಹ್ಮೀ ಸ್ಥಿತಿಃ) ಬ್ರಹ್ಮಸ್ವರೂಪದಲ್ಲಿಯೇ ನೆಲೆಗೊಂಡಿರುವ ಬ್ರಹ್ಮನಿಷ್ಠೆಯು. (ನೈನಾಂ) ಈ ಬ್ರಹ್ಮನಿಷ್ಠೆಯನ್ನು (ಪ್ರಾಪ್ಯ) ಪಡೆದ ಮೇಲೆ (ನ ವಿಮುಹ್ಯತಿ) ನೀನು ಈಗ ಬ್ರಾಹ್ಮಣರ ಧರ್ಮವಾದ ಭಿಕ್ಷಾಚರ್ಮೆಯನ್ನು ಕ್ಷತ್ರಿಯನಾದ ನಿನಗೆ ಯೋಗ್ಯವಾದದ್ದೆಂದೂ ಭೀಷ್ಮ ದ್ರೋಣ-ಮೊದಲಾದವರ ದೇಹಗಳು ಸತ್ತರೆ ಅವರೇ ಸತ್ತರೆಂದೂ ಮುಂತಾಗಿ ಮೋಹಗೊಂಡಿರುವಂತೆ ಯಾರೂ ಮೋಹಗೊಳ್ಳುವದಿಲ್ಲ. ಈ ಸ್ಥಿತಿಯು ನಿನಗೆ ಇನ್ನೂ ಬಂದಿಲ್ಲವೆಂದು ನೀನು ನಿರಾಶನಾಗಬೇಡ. (ಅಸ್ಯಾಂ) ಈ ಬ್ರಹ್ಮನಿಷ್ಠೆಯ ಸ್ಥಿತಿಯಲ್ಲಿ (ಅಂತಕಾಲೇಽಪಿ)<sup>1</sup> ಸಾಯುವಾಗಲಾದರೂ (ಸ್ಥಿತ್ವಾ) ಇದ್ದರೆ (ಬ್ರಹ್ಮ

1. 'ಅಂತಕಾಲೇಽಪಿ' ಎಂಬ ಮಾತಿಗೆ 'ಸಾಯುವಾಗ ಕೂಡ' ಎಂದು ಸಹಜವಾಗಿ ಅರ್ಥವಾದರೂ ಅದು ಇಲ್ಲಿ ಹೊಂದುವದಿಲ್ಲ. ಏಕೆಂದರೆ ಬ್ರಹ್ಮಜ್ಞಾನವೆಂಬುದು ಮನಸ್ಸಿನಲ್ಲಿ ಅಳಿದು ಹೋಯುತ್ತಿರುವ ಕೆಲಸವಲ್ಲ. ಅಳಿದು ಹೋಯುವುದು ಭಾವನೆ. ಭಾವನೆಯಿಂದ ಮುಂದೆ ಒಳ್ಳೆ ಜನ್ಮ ಬರುವದೆ ಹೊರತು ಬ್ರಹ್ಮನಿರ್ವಾಣವು ದೊರೆಯುವದಿಲ್ಲ. ಬ್ರಹ್ಮನಿರ್ವಾಣವು ಜ್ಞಾನದ ಫಲ. ಆ ಜ್ಞಾನವು ಸಾಯುವಾಗ ಬಂದರೂ ಕೂಡ ಒಡನೆ ಅವನು ಬ್ರಹ್ಮನೇ ಆಗಿಬಿಡುವನು. ಆದ್ದರಿಂದ ಆ ಮಾತಿಗೆ 'ಸಾಯುವಾಗಲಾದರೂ' ಎಂದರ್ಥ.

ನಿರ್ವಾಣಂ)<sup>1</sup> ತಾನು ಶುದ್ಧಬ್ರಹ್ಮವೇ ಆಗಿ ಪ್ರಾಣ ಮೊದಲಾದ ಯಾವ ಸಂಬಂಧವೂ ಇಲ್ಲದ ಸ್ಥಿತಿಯನ್ನು (ಋಚ್ಛತಿ) ಪಡೆಯುತ್ತಾನೆ. ಈ ರೀತಿಯಲ್ಲಿ ಸಾಯುವಾಗ ಬಂದ ಸ್ಥಿತಿಯಿಂದಲೇ ಇಂಥ ಫಲವಾಗುತ್ತಿರುವಾಗ ಚಿಕ್ಕಂದಿನಿಂದ ಆ ಸ್ಥಿತಿಯಲ್ಲಿದ್ದರಂತು ಹೇಳುವದೇನು !

ಇಲ್ಲಿಗೆ ಸಾಂಖ್ಯಯೋಗವೆಂಬ  
ಎರಡನೆ ಅಧ್ಯಾಯ ಮುಗಿಯಿತು.




---

1. “ನ ತಸ್ಯ ಪ್ರಾಣಾ ಉತ್ಕ್ರಮಂತ್ಯತ್ಯೈವ ಸಮವಲೀಯಂತೇ ಬ್ರಹ್ಮೈವ ಸನ್ ಬ್ರಹ್ಮಾಪ್ಯೇತಿ” - ಅವನ ಪ್ರಾಣಗಳು ಅಲ್ಲಿಂದ ಬಿಟ್ಟು ಹೊರಡುವದಿಲ್ಲ. ಅಲ್ಲಿಯೇ ಅಡಗಿಹೋಗುವವು. ಅವನು ಬ್ರಹ್ಮನೇ ಆಗಿದ್ದು ಬ್ರಹ್ಮವನ್ನು ಪಡೆಯುವನು. — ಶ್ರು.

## ಮೂರನೆ ಅಧ್ಯಾಯ

ಅರ್ಜುನನ ಶೋಕಮೋಹಗಳನ್ನು ಹೋಗಲಾಡಿಸುವದಕ್ಕಾಗಿ ಶ್ರೀಕೃಷ್ಣನು ಅವನಿಗೆ ಆತ್ಮಜ್ಞಾನವನ್ನುಪದೇಶಮಾಡಿದನು. ಅದು ಅವನ ಮನಸ್ಸಿನ ಮೇಲೆ ಹೆಚ್ಚು ಕಾರ್ಯಕಾರಿಯಾದಂತೆ ಕಾಣಲಿಲ್ಲ. ಆದ್ದರಿಂದ ಅವನಿಗೆ ಆತ್ಮಜ್ಞಾನವನ್ನು ಗ್ರಹಿಸುವ ಯೋಗ್ಯತೆಯನ್ನು ಬರಮಾಡಿಕೊಡಬೇಕೆಂದು ಅವನು ಕರ್ಮಯೋಗವನ್ನುಪದೇಶಮಾಡಿ ಅದರ ಸಿದ್ಧಿಯ ರೂಪವಾಗಿ ಜ್ಞಾನವಾಗುವದೆಂದು ಹೇಳಿ ಆ ಜ್ಞಾನನಿಷ್ಠೆಯನ್ನು ಬಾಯತುಂಬ ಹೊಗಳಿದನು. ಯಾರಿಗೂ ತೊಂದರೆ ಇಲ್ಲದ ಮತ್ತು ಎಲ್ಲಕ್ಕಿಂತಲೂ ಹೆಚ್ಚಿನ ದಾಗಿರುವ ಜ್ಞಾನನಿಷ್ಠೆಯನ್ನು ಬಿಟ್ಟು ಅದಕ್ಕಿಂತ ಕೀಳಾದ ಕರ್ಮಯೋಗವನ್ನು ನಡೆಸುವದಕ್ಕೆ ಮನಸ್ಸೊಗ್ಗದೆ,

ಅರ್ಜುನ ಉವಾಚ ಅರ್ಜುನನು ಕೇಳಿದ್ದು :—

ಜ್ಯಾಯಸೀ ಚೇತ್ಕರ್ಮಣಸ್ತೇ ಮತಾ ಬುದ್ಧಿರ್ಜನಾರ್ದನ |

ತತ್ಕಿಂ ಕರ್ಮಣಿ ಘೋರೇ ಮಾಂ ನಿಯೋಜಯಸಿ ಕೇಶವ? || 1 ||

(ಜನಾರ್ದನ) ಹುಟ್ಟು ಸಾವುಗಳನ್ನು ಕಳೆಯುವವನೆ, (ಕೇಶವ) ಸರ್ವೇಶ್ವರನಾದ ಕೃಷ್ಣನೆ, ಕೇಳು. (ತೇ) ನಿನಗೆ (ಕರ್ಮಣಃ) ಕರ್ಮಕ್ಕಿಂತಲೂ (ಬುದ್ಧಿಃ) ಜ್ಞಾನವು (ಜ್ಯಾಯಸೀ) ಹೆಚ್ಚಿನದೆಂದು (ಮತಾಚೇತ್) ಅಭಿಪ್ರಾಯ ವಿದ್ದರೆ (ತತ್ಕಿಂ) ಅದೇಕೆ (ಮಾಂ) ನನ್ನನ್ನು (ಘೋರೇ) ಅನೇಕ ಹಾನಿಯಾಗು ವಂಥ (ಕರ್ಮಣಿ) ಕರ್ಮದಲ್ಲಿ (ನಿಯೋಜಯಸಿ) ತೊಡಗಿಸುತ್ತಿ?

ಮತ್ತೇನೆಂದರೆ :—

ವ್ಯಾಮಿಶ್ರೇಣೈವ ವಾಕ್ಯೇನ ಬುದ್ಧಿಂ ಮೋಹಯಸೀವ ಮೇ |

ತದೇಕಂ ವದ ನಿಶ್ಚಿತ್ಯ ಯೇನ ಶ್ರೇಯೋಽಹಮಾಪ್ನು ಯಾಮ್ || 2 ||

ನೀನು ತಪ್ಪು ತಿಳಿವಳಿಕೆಯಿಲ್ಲ ಹೋಗುವಂತೆ ಸ್ಪಷ್ಟವಾಗಿಯೇ ಹೇಳುವವನಾದರೂ ಈಗ (ವ್ಯಾಮಿಶ್ರೇಣೈವ) ಎರಡರ್ಥಗಳನ್ನೇ ಕೊಡುವ

(ವಾಕ್ಯೇನ) ಮಾತಿನಿಂದ (ಮೇ) ನನ್ನ (ಬುದ್ಧಿ) ಅಂತಃಕರಣವನ್ನು (ಮೋಹಯಸೀವ) ಮೋಹಗೊಳಿಸುವಂತೆ ತೋರುತ್ತಿ. ಏಕೆಂದರೆ ಒಮ್ಮೆ ಮೂರು ಗುಣಗಳನ್ನೂ ಗೆಲ್ಲೆಂದು ಹೇಳಿದೆ (2-45). ಅದರ ಮುಂದೆಯೇ 'ನಿನಗೆ ಕರ್ಮದಲ್ಲಿಯೇ ಅಧಿಕಾರ (2-47)' ಎಂದು ಹೇಳಿದೆ. ಒಮ್ಮೆ ಕ್ಷತ್ರಿಯನಿಗೆ ಧರ್ಮಯುದ್ಧಕ್ಕಿಂತ ಹೆಚ್ಚಿನದು ಯಾವದೂ ಇಲ್ಲವೆಂದು (2-31) ಪ್ರವೃತ್ತಿಮಾರ್ಗವನ್ನು ಹೇಳಿದೆ. ಆಮೇಲೆ ಯೋಗಕ್ಷೇಮದ ಚಿಂತೆಯನ್ನು ಕೂಡ ಬಿಡೆಂದು (2-45) ನಿವೃತ್ತಿಮಾರ್ಗವನ್ನು ತೋರಿಸಿದೆ. ಇವೆರಡನ್ನೂ ಒಬ್ಬನೇ ಏಕಕಾಲದಲ್ಲಿ ನಡೆಸುವದಂತು ಅಸಂಭವ. ಬೇರೆಬೇರೆಯವರು ನಡೆಸುವ ಮಾರ್ಗಗಳಾದರೆ ನನಗೆ ಎರಡನ್ನೂ ಹೇಳುವ ಕಾರಣವೇ ಇರಲಿಲ್ಲ. ಆದ್ದರಿಂದ ನಿನ್ನ ಮಾತು ನನಗೆ ಭ್ರಾಂತಿಯನ್ನುಂಟುಮಾಡಿದೆ. ಈ ಕಾರಣದಿಂದ (ಯೇನ) ಯಾವದರ ಅವಲಂಬನೆಯಿಂದ (ಅಹಂ) ನಾನು (ಶ್ರೇಯಃ) ಮೊಕ್ಷವನ್ನು (ಆಪ್ನುಯಾಂ) ಪಡೆಯುವೆನೋ (ತದೇಕಂ) ಆ ಒಂದನ್ನು (ನಿಶ್ಚಿತ್ಯ) ಗೊತ್ತು ಮಾಡಿ (ವದ) ಹೇಳು.

ಶ್ರೀಭಗವಾನುವಾಚ ಶ್ರೀಕೃಷ್ಣನು ಹೇಳಿದ್ದು :—

ಲೋಕೇಽಸ್ಮಿನ್ ದ್ವಿವಿಧಾ ನಿಷ್ಠಾ ಪುರಾ ಪ್ರೋಕ್ತಾ ಮಯಾನಘ |

ಜ್ಞಾನಯೋಗೇನ ಸಾಂಖ್ಯಾನಾಂ ಕರ್ಮಯೋಗೇಣ ಯೋಗಿನಾಮ್ || 3 ||

(ಅನಘ) ಪಾಪರಹಿತನಾದ ಅರ್ಜುನನೇ, ಕೇಳು ಈ ಬ್ರಹ್ಮಾಂಡದಲ್ಲಿ ಉಳಿದ ಲೋಕಗಳೆಲ್ಲ ಪುಣ್ಯದ ಫಲವಾದ ಸುಖವನ್ನೋ ಪಾಪದ ಫಲವಾದ ದುಃಖವನ್ನೋ ಬರೀ ಅನುಭವಿಸತಕ್ಕವುಗಳು. ಭೂಲೋಕವು ಆ ಪುಣ್ಯಪಾಪಗಳನ್ನು ಸಂಪಾದಿಸುವ ಸ್ಥಲ. ಆದ್ದರಿಂದ (ಅಸ್ಮಿನ್) ಈ (ಲೋಕೇ) ಲೋಕದಲ್ಲಿ, ಶಾಸ್ತ್ರದಲ್ಲಿ ಹೇಳಿದಂತೆ ನಡೆಯುವ ಯೋಗ್ಯತೆಯುಳ್ಳ ಜನರಿಗಾಗಿ (ಪುರಾ)<sup>1</sup> ಸೃಷ್ಟಿಯ ಕಾಲದಲ್ಲಿಯೇ (ಮಯಾ) ನನ್ನಿಂದ, ಜನರ ಏಳಿಗೆಗೆ ಸಾಧನವಾದ (ನಿಷ್ಠಾ) ಸ್ಥಿತಿಯು (ಸಾಂಖ್ಯಾನಾಂ) ಆತ್ಮಜ್ಞಾನವನ್ನು ಪಡೆದಿರುವವರಿಗೆ (ಜ್ಞಾನಯೋಗೇನ) ಜ್ಞಾನಯೋಗದ ಪ್ರಕಾರದಿಂದ ಮತ್ತು (ಯೋಗಿನಾಂ) ಆ ತತ್ತ್ವಜ್ಞಾನವನ್ನು ಪಡೆಯಬೇಕೆಂದು ಯತ್ನಿಸುವ ಸಾಧಕರಿಗೆ (ಕರ್ಮಯೋಗೇಣ) ಕರ್ಮಯೋಗದ ಪ್ರಕಾರದಿಂದ, ಹೀಗೆ (ದ್ವಿವಿಧಾ) ಎರಡು ಪ್ರಕಾರವಾಗಿ (ಪ್ರೋಕ್ತಾ) ಹೇಳಲ್ಪಟ್ಟಿತು.

1 ಈ ಮಾತಿಗೆ ಹಿಂದಿನ ಅಧ್ಯಾಯದಲ್ಲೆಂದೂ ಅರ್ಥವನ್ನು ಮಾಡಬಹುದು.

ನೀನು ಕರ್ಮಯೋಗಕ್ಕೆ ಅಧಿಕಾರಿಯೆಂದು ಹೇಳಿದ್ದರೂ, 'ಅದು ಪಾಪಕರ' ವೆಂಬ ಭಾವನೆಯಿಂದ ಅದನ್ನು ಕೈಗೊಳ್ಳದಿರುವುದು ಏಳಿಗೆಗೆ ಸಾಧನವಾಗುವದಿಲ್ಲ. ಏಕೆಂದರೆ :—

ನ ಕರ್ಮಣಾಮನಾರಂಭಾನೈಷ್ಕರ್ಮ್ಯಂ ಪುರುಷೋಽಶ್ನುತೇ |

ನ ಚ ಸಂನ್ಯಸನಾದೇವ ಸಿದ್ಧಿಂ ಸಮಧಿಗಚ್ಛತಿ

|| 4 ||

(ಪುರುಷಃ) ಮನುಷ್ಯನು (ಕರ್ಮಣಾಂ) ಈ ಜನ್ಮದ ಮತ್ತು ಹಿಂದಿನ ಜನ್ಮಗಳ ಪಾಪಗಳನ್ನು ಕಳೆದು ಮನಸ್ಸನ್ನು ಶುದ್ಧಿಮಾಡಿ ಜ್ಞಾನವನ್ನು ಗ್ರಹಿಸುವ ಯೋಗ್ಯತೆಯನ್ನು ತಂದುಕೊಡುವಂಥ ಯಜ್ಞ ಮೊದಲಾದ ಕರ್ಮಗಳ (ಅನಾರಂಭಾತ್) ಪ್ರಾರಂಭವನ್ನು ಮಾಡದೆ ಹಿಂದುಳಿಯುವದರಿಂದ (ನೈಷ್ಕರ್ಮ್ಯಂ) ಆತ್ಮನಿಗೆ ಕರ್ಮಗಳ ಸಂಬಂಧವಿಲ್ಲವೆಂಬ ಜ್ಞಾನದಿಂದಿರುವಿಕೆ ಯನ್ನು (ನ ಅಶ್ನುತೇ) ಪಡೆಯುವದಿಲ್ಲ. 'ಕರ್ಮಗಳನ್ನು ಹಿಡಿಯದೆ ಹೋದರೆ ನಿಷ್ಕ್ರಿಯಾತ್ಮಸ್ಥಿತಿ ಬರುವದಿಲ್ಲವೆಂದಮೇಲೆ ಕರ್ಮಗಳನ್ನು ಹಿಡಿದರೆ ಅದು ಬರುವದೆಂದಾಯಿತಲ್ಲ' ಎಂದರೆ ನಿಜ ; ಬರುತ್ತದೆ. ಕರ್ಮಯೋಗವು ಜ್ಞಾನ ಯೋಗಕ್ಕೆ ಸಾಧನವಾದ ಉಪಾಯ. ಕರ್ಮದಿಂದ ಚಿತ್ತಶುದ್ಧಿಯಾಗಿ ಜ್ಞಾನವಾಗುವುದು. (ಸಂನ್ಯಸನಾದೇವ) ಆತ್ಮನು ಕರ್ಮಗಳ ಸಂಬಂಧವಿಲ್ಲದವನೆಂಬ ಜ್ಞಾನವಿಲ್ಲದೆ ಸುಮ್ಮನೆ ಹಿಡಿದ ಕರ್ಮಗಳನ್ನೆಲ್ಲ ಬಿಟ್ಟ ಮಾತ್ರಕ್ಕೆ (ಸಿದ್ಧಿಂ) ಜ್ಞಾನಯೋಗದ ಸ್ಥಿತಿಯನ್ನು (ನ ಚ ಸಮಧಿಗಚ್ಛತಿ) ಪಡೆಯುವದೂ ಇಲ್ಲ.

ಕರ್ಮಗಳನ್ನು ಬಿಡುವದರಿಂದ ನೈಷ್ಕರ್ಮ್ಯವು ಏಕೆ ಸಿದ್ಧಿಸುವುದಿಲ್ಲವೆಂದರೆ:—

ನ ಹಿ ಕಶ್ಚಿತ್ಕ್ಷಣಮಪಿ ಜಾತು ತಿಷ್ಠತ್ಯಕರ್ಮಕೃತ್ |

ಕಾರ್ಯತೇ ಹ್ಯವಶಃ ಕರ್ಮ ಸರ್ವಃ ಪ್ರಕೃತಿಜೈರ್ಗುಣೈಃ

|| 5 ||

(ಕಶ್ಚಿತ್) ಯಾವನೂ (ಜಾತು) ಎಂದೂ (ಕ್ಷಣಮಪಿ) ಒಂದು ರೆಪ್ಪೆ ಹೊಡೆಯುವಷ್ಟು ಹೊತ್ತು ಕೂಡ (ಅಕರ್ಮಕೃತ್) ಕರ್ಮವನ್ನು ಮಾಡದೆ (ನ ಹಿ ತಿಷ್ಠತಿ) ಇರುವದಿಲ್ಲ. ಹೇಗೆಂದರೆ -(ಸರ್ವಃ) ಪ್ರತಿಯೊಬ್ಬನೂ (ಪ್ರಕೃತಿಜೈಃ) ತಮ್ಮ ಸ್ವಭಾವವಾಗಿ ಹುಟ್ಟಿಬಂದಿರುವ (ಗುಣೈಃ) ಸತ್ತ್ವರಜಸ್ತಮೋಗುಣಗಳ ಬಲಮೆಯಿಂದ (ಅವಶಃ) ತಮ್ಮ ಆಟವೇನೂ ಸಾಗದೆ (ಕರ್ಮ) ಕರ್ಮವನ್ನು (ಕಾರ್ಯತೇ ಹಿ) ಮಾಡಿಸಲ್ಪಡುತ್ತಾನೆ. ಎಂದರೆ ಪ್ರತಿಯೊಬ್ಬನೂ ತನ್ನ

ಹುಟ್ಟುಗುಣದ ಸೆಳೆತದಂತೆ ಕರ್ಮವನ್ನು ಮಾಡುತ್ತಾನೆ.

ತಿಳಿವಳಿಕೆಯಿಲ್ಲದವರು ತಮ್ಮ ವರ್ಣ ಧರ್ಮಗಳನ್ನು ಮಾಡುವದಿಲ್ಲ  
ವೆನ್ನುವದು ಸುಳ್ಳೆ. ಹೇಗೆಂದರೆ :—

ಕರ್ಮೇಂದ್ರಿಯಾಣಿ ಸಂಯಮ್ಯ ಯ ಆಸ್ತೇ ಮನಸಾ ಸ್ಮರನ್ |

ಇಂದ್ರಿಯಾರ್ಥಾನ್ವಿಮೂಢಾತ್ಮಾ ಮಿಥ್ಯಾಚಾರಃ ಸ ಉಚ್ಚತೇ || 6 ||

(ಯಃ) ವಿಷಯಗಳ ಮೇಲಿನ ಪ್ರೀತಿ ಮತ್ತು ಹಗೆತನ - ಇವುಗಳಿಂದ  
ಹೊಲಸಾದ ಮನಸ್ಸುಳ್ಳ ಯಾವನು (ಕರ್ಮೇಂದ್ರಿಯಾಣಿ) ಮಾತು, ಕೈ, ಕಾಲು-  
ಮೊದಲಾದ ಕರ್ಮೇಂದ್ರಿಯಗಳನ್ನು (ಸಂಯಮ್ಯ) ಬರೀ ಕುತೂಹಲದಿಂದ  
ಬಿಗಿಹಿಡಿದುಕೊಂಡು (ಇಂದ್ರಿಯಾರ್ಥಾನ್) ಶಬ್ದ, ಸ್ಪರ್ಶ-ಮೊದಲಾದ  
ವಿಷಯಗಳನ್ನು (ಮನಸಾ) ಮನಸ್ಸಿನಿಂದ (ಸ್ಮರನ್) ನೆನೆಸುತ್ತ (ಆಸ್ತೇ) ಪರ  
ಮಾತ್ಮ ಸ್ವರೂಪದ ನೆನಪನ್ನು ತಂದುಕೊಳ್ಳದೆ ಇರುತ್ತಾನೋ (ವಿಮೂಢಾತ್ಮಾ)  
ತಪ್ಪುತಿಳಿವಳಿಕೆಯ ಮನಸ್ಸಿನವನಾದ (ಸಃ) ಅವನು (ಮಿಥ್ಯಾಚಾರಃ) ಸುಳ್ಳು  
ನಟನೆಯವನು (ಉಚ್ಚತೇ) ಎನಿಸುವನು.

ಹಾಗಲ್ಲದೆ :—

ಯಸ್ತ್ವಿಂದ್ರಿಯಾಣಿ ಮನಸಾ ನಿಯಮ್ಯಾರಭತೇಽರ್ಜುನ |

ಕರ್ಮೇಂದ್ರಿಯೈಃ ಕರ್ಮಯೋಗಮಸಕ್ತಃ ಸ ವಿಶಿಷ್ಯತೇ || 7 ||

(ಅರ್ಜುನ) ಅರ್ಜುನನೆ, ಕೇಳು (ಯಸ್ತು) ವಿಷಯಗಳೆಲ್ಲ ಮೂರುದಿನದ  
ಬಾಳಿನವುಗಳೆಂದು ಉಪೇಕ್ಷೆಯಿಂದ ಯಾವನು (ಇಂದ್ರಿಯಾಣಿ) ಕಣ್ಣು  
ಕಿವಿ-ಮೊದಲಾದ ಜ್ಞಾನೇಂದ್ರಿಯಗಳನ್ನು (ಮನಸಾ) ಮನಸ್ಸಿನಿಂದ (ನಿಯಮ್ಯ)  
ತಡೆದುಕೊಂಡು (ಕರ್ಮೇಂದ್ರಿಯೈಃ) ಮಾತು, ಕೈ, ಕಾಲು - ಮೊದಲಾದ  
ಕರ್ಮೇಂದ್ರಿಯಗಳಿಂದ (ಕರ್ಮಯೋಗಂ) ನಿಷ್ಕಾಮಕರ್ಮವನ್ನು (ಆರಭತೇ)  
ಮಾಡುತ್ತಾನೋ (ಅಸಕ್ತಃ) ಫಲದ ಬಯಕೆ ಇಲ್ಲದ (ಸಃ) ಅವನು (ವಿಶಿಷ್ಯತೇ)  
ಹೆಚ್ಚಿನವೆನಿಸುತ್ತಾನೆ.

ಆದ್ದರಿಂದ :—

ನಿಯತಂ ಕುರು ಕರ್ಮ ತ್ವಂ ಕರ್ಮ ಜ್ಯಾಯೋ ಹ್ಯಕರ್ಮಣಃ |

ಶರೀರಯಾತ್ರಾಪಿ ಚ ತೇ ನ ಪ್ರಸಿದ್ಧೇದಕರ್ಮಣಃ

|| 8 ||



(ನಿಯತಂ) ಫಲವನ್ನು ಹೇಳದೆ 'ಇದನ್ನು ಮಾಡತಕ್ಕದ್ದು ನಿನ್ನ ಕರ್ತವ್ಯ' ವೆಂದು ಹೇಳಿರುವಂಥ (ಕರ್ಮ) ಕರ್ಮವನ್ನು (ತ್ವಂ) ನೀನು (ಕುರು) ಮಾಡು. (ಹಿ) ಏಕೆಂದರೆ (ಅಕರ್ಮಣಃ) ಯಾವ ಕರ್ಮವನ್ನೂ ಮಾಡುವುದಿಲ್ಲವೆಂದು ಕುಳಿತುಕೊಳ್ಳುವುದಕ್ಕಿಂತ (ಕರ್ಮ) ಮಾಡುವದು (ಜ್ಯಾಯಃ) ಒಳ್ಳೆಯದು. ಹೇಗೆಂದರೆ ಯುದ್ಧಕರ್ಮವನ್ನು ಬಿಟ್ಟರೂ ಭಿಕ್ಷಾಚರಣೆಯ ಕರ್ಮವನ್ನಾದರೂ ನಡೆಸುತ್ತೇನೆಂದು ನೀನೇ ಹೇಳುತ್ತಿ. ಹಾಗೆ ಹೇಳಬೇಕಾಗುವದು ನಿಜ. ಏಕೆಂದರೆ (ಅಕರ್ಮಣಃ) ಯಾವ ಕರ್ಮವನ್ನೂ ಮಾಡದೆ ಇರುವ (ತೇ) ನಿನಗೆ (ಶರೀರ ಯಾತ್ರಾಪಿ ಚ) ಶರೀರವನ್ನಿಟ್ಟುಕೊಂಡಿರುವಿಕೆಯು ಕೂಡ (ನ ಪ್ರಸಿದ್ಧೇತ್) ಸಾಧ್ಯವಾಗಲಾರದು.

ಕರ್ಮಗಳೆಂಬುವೆಲ್ಲ ಬಂಧಕಗಳೆಂದು ನೀನು ತಿಳಿದಿರುವದು ತಪ್ಪು.

ಹೇಗೆಂದರೆ :—

ಯಜ್ಞಾರ್ಥಾತ್ಕರ್ಮಣೋಽನ್ಯತ್ರ ಲೋಕೋಽಯಂ ಕರ್ಮಬಂಧನಃ

ತದರ್ಥಂ ಕರ್ಮ ಕೌಂತೇಯ ಮುಕ್ತಸಂಗಃ ಸಮಾಚರ || 9 ||

(ಯಜ್ಞಾರ್ಥಾತ್)<sup>1</sup> ಯಜ್ಞಪುರುಷನಾದ ಪರಮಾತ್ಮನ ಪ್ರೀತ್ಯರ್ಥವಾಗಿ ಮಾಡುವ (ಕರ್ಮಣಃ) ಕರ್ಮಗಳನ್ನು ಬಿಟ್ಟರೆ (ಅನ್ಯತ್ರ) ಉಳಿದ ದೇಹೇಂದ್ರಿಯಾದಿ ಗಳ ಹಿತಾರ್ಥವಾಗಿ ಮಾಡುವ ಸಂದರ್ಭದಲ್ಲಿ (ಅಯಂ) ಈ (ಲೋಕಃ) ಲೋಕವು (ಕರ್ಮಬಂಧನಃ) ಕರ್ಮದ ಕಟ್ಟಿಗೊಳಪಟ್ಟದ್ದಾಗುವದು. ಯಜ್ಞಪುರುಷನ ಪ್ರೀತ್ಯರ್ಥವಾಗಿ ಮಾಡಿದ ಕರ್ಮವು ಬಂಧಕವಲ್ಲ ಆದ್ದರಿಂದ (ಕೌಂತೇಯ) ಅರ್ಜುನನೇ, ಕೇಳು. (ಮುಕ್ತಸಂಗಃ) ಫಲದ ಬಯಕೆಯನ್ನು ಬಿಟ್ಟು (ತದರ್ಥಂ) ಆ ಯಜ್ಞಪುರುಷನ ಪ್ರೀತ್ಯರ್ಥವಾಗಿ (ಕರ್ಮ) ಕರ್ಮವನ್ನು (ಸಮಾಚರ) ನೆರವೇರಿಸು.

1. ಯಜ್ಞವೆಂಬ ಮಾತಿಗೆ ವೇದದಲ್ಲಿ ಹೇಳಿರುವ ಯಜ್ಞವೆಂಬ ಕರ್ಮವೆಂದು ಸಹಜವಾಗಿ ಅರ್ಥವಾಗುತ್ತದೆ. ಆದರೆ ಆ ಅರ್ಥವು ಇಲ್ಲಿ ಹೊಂದುವದಿಲ್ಲ. ಏಕೆಂದರೆ ಇಲ್ಲಿ ಯಜ್ಞಕ್ಕೋಸ್ಕರ ಮಾಡುವ ಕರ್ಮಗಳ ಹೊರತು ಉಳಿದ ಕರ್ಮಗಳೆಲ್ಲ ಬಂಧಕಗಳೆಂದರ್ಥವಿದೆ; ಯಜ್ಞವೇ ಕರ್ಮವಾದ್ದರಿಂದ ಯಜ್ಞವೆಂಬ ಮಾತಿನ ಸರ್ವಸಾಮಾನ್ಯವಾದ ಅರ್ಥಕ್ಕೆ ಇಲ್ಲಿ ಅವಕಾಶವಿಲ್ಲ. "ಯಜ್ಞೋ ಯಜ್ಞಪತಿರ್ಮಜ್ವಾ ಯಜ್ಞಾಂಗೋ ಯಜ್ಞವಾಹನಃ"- ಎಂಬ ವಿಷ್ಣು ಸಹಸ್ರನಾಮ ದಂತೆ ಯಜ್ಞಶಬ್ದವು ಪರಮಾತ್ಮನ ಹೆಸರಾಗಿರುವದು. "ಯಜ್ಞೋ ವೈ ವಿಷ್ಣುಃ"- ಎಂದು ಶ್ರುತಿಯೂ ಇರುವದು. (ತೈ. ಶ್ರು.)

ಇನ್ನೊಂದು ಕಾರಣವೇನೆಂದರೆ :—

ಸಹಯಜ್ಞಾಃ ಪ್ರಜಾಃ ಸೃಷ್ಟ್ವಾ ಪುರೋವಾಚ ಪ್ರಜಾಪತಿಃ |

ಅನೇನ ಪ್ರಸವಿಷ್ಯಧ್ವಮೇಷ ವೋಽಸ್ತಿಷ್ಟಕಾಮಧುಕ್ || 10 ||

(ಸಹಯಜ್ಞಾಃ) ಈಶ್ವರಪ್ರೀತ್ಯರ್ಥವಾಗಿ ಮಾಡುವ ಬೇರೆ ಬೇರೆ ಕರ್ಮಗಳಿಗೆ ಅಧಿಕಾರಿಗಳಾದಂಥ (ಪ್ರಜಾಃ) ಜನರನ್ನು (ಸೃಷ್ಟ್ವಾ) ಹುಟ್ಟಿಸಿ (ಪ್ರಜಾಪತಿಃ) ಸೃಷ್ಟಿಕರ್ತನಾದ ಬ್ರಹ್ಮನು (ಪುರಾ) ಹುಟ್ಟಿಸಿದ ಕಾಲದಲ್ಲಿಯೇ (ಉವಾಚ) ಹೇಳಿದನು. ಏನೆಂದರೆ (ಅನೇನ) ಈ ಕರ್ಮಗಳಿಂದ (ಪ್ರಸವಿಷ್ಯಧ್ವಂ) ಏಳಿಗೆ ಯನ್ನು ಹೊಂದಿರಿ. (ಏಷಃ) ಈ ಕರ್ಮವು (ವಃ) ನಿಮಗೆ (ಇಷ್ಟಕಾಮಧುಕ್) ಬೇಕೆನಿಸಿದ ಬಯಕೆಗಳನ್ನೆಲ್ಲ ಕೊಡುವಂಥದ್ದು (ಅಸ್ತು) ಆಗಲಿ.

ಅದು ಹೇಗೆಂದರೆ :—

ದೇವಾನ್ಭವಯತಾನೇನ ತೇ ದೇವಾ ಭಾವಯಂತು ವಃ |

ಪರಸ್ಪರಂ ಭಾವಯಂತಃ ಶ್ರೇಯಃ ಪರಮವಾಪ್ಸ್ಯಥ || 11 ||

(ಅನೇನ) ಈ ಕರ್ಮದಿಂದ (ದೇವಾನ್ ಇಂದ್ರನೇ ಮೊದಲಾದ ದೇವತೆಗಳನ್ನು (ಭಾವಯತ) ಸಂತೋಷಗೊಳಿಸಿ. (ತೇ) ಆ (ದೇವಾಃ) ನಿಮ್ಮಿಂದ ಸಂತುಷ್ಟರಾದ ದೇವತೆಗಳು (ವಃ) ನಿಮ್ಮನ್ನು ನಿಮಗೆ ಬೇಕಾದ ಮಳೆಯನ್ನು ಕೊಟ್ಟು (ಭಾವಯಂತು) ಸಂತೋಷಗೊಳಿಸಲಿ. (ಪರಸ್ಪರಂ) ಒಬ್ಬರಿಗೊಬ್ಬರು (ಭಾವ ಯಂತಃ) ಸಂತೋಷಗೊಳಿಸುವವರಾಗಿ (ಪರಂ) ಚಿತ್ತ ಶುದ್ಧಿಯನ್ನೂ ಜ್ಞಾನ ವನ್ನೂ ಪಡೆಯುವದರ ಮೂಲಕ ಮೋಕ್ಷರೂಪವಾದ (ಶ್ರೇಯಃ) ಶ್ರೇಯಸ್ಸನ್ನು (ಅವಾಪ್ಸ್ಯಥ) ಪಡೆಯಿರಿ.

ಮತ್ತೇನೆಂದರೆ :—

ಇಷ್ಟಾನ್ಭೋಗಾನ್ವಿ ವೋ ದೇವಾ ದಾಸ್ಯಂತೇ ಯಜ್ಞಭಾವಿತಾಃ |

ತೈರ್ದತ್ತಾನಪ್ರದಾಯೈಭ್ಯೋ ಯೋ ಭುಂಕ್ತೇ ಸ್ತೇನ ಏವ ಸಃ || 12 ||

[ಯಜ್ಞಭಾವಿತಾಃ] ಬೇರೆ ಬೇರೆ ಕರ್ಮಗಳಿಂದ ಸಂತೋಷಗೊಂಡಂಥ [ದೇವಾಃ] ಇಂದ್ರನೇ ಮೊದಲಾದ ದೇವತೆಗಳು [ವಃ] ನಿಮಗೆ [ಇಷ್ಟಾನ್] ಬೇಕೆನಿಸಿದಂಥ [ಭೋಗಾನ್] ಹೆಂಡತಿ ಮಕ್ಕಳು, ಐಶ್ವರ್ಯ-ಮೊದಲಾದ

ಸುಖಸಾಧನಗಳನ್ನು (ದಾಸ್ಯಂತೇ ಹಿ) ಕೊಡುತ್ತಾರಷ್ಟೆ ಆದ್ದರಿಂದ (ತೈಃ) ಆ ಇಂದ್ರನೇ ಮೊದಲಾದ ದೇವತೆಗಳಿಂದ (ದತ್ತಾನ್) ಕೊಡಲ್ಪಟ್ಟ ಸುಖ ಸಾಧನಗಳನ್ನು ಲಕ್ಷ್ಯದಲ್ಲಿಟ್ಟುಕೊಂಡು (ಏಭ್ಯಃ) ಅವರಿಗೆ (ಅಪ್ರದಾಯ) ಸಾಲವನ್ನು ತೀರಿಸಿದಂತೆ ಹೋಮಗಳ ರೂಪವಾಗಿ ಕೊಡದೆ (ಯಃ) ಯಾವನು (ಭುಂಕ್ತೇ) ತನ್ನ ದೇಹೇಂದ್ರಿಯಾದಿಗಳನ್ನು ಮಾತ್ರವೇ ತೃಪ್ತಿಪಡಿಸಿಕೊಳ್ಳುತ್ತಾನೋ (ಸಃ) ಅವನು (ಸ್ತೇನ ಏವ) ದೇವತೆಗಳ ಸ್ವತ್ತನ್ನು ಅಪಹರಿಸಿದ ಕಳ್ಳನೇ ಸರಿ.

ಹೀಗೆ ಮಾಡದೆ :-

ಯಜ್ಞಶಿಷ್ಟಾಶಿನಃ ಸಂತೋ ಮುಚ್ಯಂತೇ ಸರ್ವಕಿಲ್ಬಿಷೈಃ |

ಭುಂಜತೇ ತೇ ತ್ವಘಂ ಪಾಪಾ ಯೇ ಪಚಂತ್ಯಾತ್ಮಕಾರಣಾತ್ || 13 ||

(ಯಜ್ಞಶಿಷ್ಟಾಶಿನಃ ಸಂತಃ) ದೇವಯಜ್ಞ ಮೊದಲಾದವುಗಳಿಗೆ ಉಪಯೋಗ ಮಾಡಿ ಉಳಿದ ಪದಾರ್ಥಗಳನ್ನು ಉಪಭೋಗಮಾಡುವವರು (ಸರ್ವಕಿಲ್ಬಿಷೈಃ) ಆ ಉಪಭೋಗದಿಂದ ಶಕ್ತಿಯನ್ನು ಹೊಂದಿ ತಾವು ಮಾಡುವ ಸಮಸ್ತ ಪಾಪಗಳಿಂದಲೂ (ಮುಚ್ಯಂತೇ) ಬಿಡುಗಡೆಯನ್ನು ಹೊಂದುತ್ತಾರೆ. ತಾನು ಯಾವ ಪಾಪವನ್ನೂ ಮಾಡುವದಿಲ್ಲವೆಂದು ತನಗೆ ತೋರಬಹುದು. ತನಗರಿವಿಲ್ಲದೆ ಆಗುವ ಪಾಪಗಳು ಕೂಡ ಉಂಟು. ಅವು ಯಾವವೆಂದರೆ :- (1) ಕುಟ್ಟುವಾಗ, (2) ಬೀಸುವಾಗ, (3) ಬೇಯಿಸುವಾಗ- ಆ ಧಾನ್ಯದಲ್ಲಿರುವ ಪ್ರಾಣಿಗಳಿಗೆ ಬಾಧೆತಟ್ಟುವುದು. ಮತ್ತು (4) ನೀರುತುಂಬುವಾಗ, (5) ಮನೆಯನ್ನು ಗುಡಿಸಿ ಸಾರಿಸುವಾಗ ಆ ವಾತಾವರಣದಲ್ಲಿರುವ ಜೀವಿಗಳಿಗೆ ಹಿಂಸೆಯಾಗುವುದು. ಈ ಐದು ಬಗೆಯ ಪಾಪಗಳನ್ನು ಶಾಸ್ತ್ರಜ್ಞರು ಪಂಚಸೂನ ವೆಂದು ಕರೆಯುತ್ತಾರೆ. ಈ ಪಾಪವನ್ನು ಕಳೆದುಕೊಳ್ಳುವದಕ್ಕಾಗಿ ಮನುಷ್ಯನು ಐದು ಬಗೆಯ ಯಜ್ಞಗಳನ್ನು ಮಾಡಬೇಕು. ಅವು ಯಾವವೆಂದರೆ :- (1) ದೇವರ ಧ್ಯಾನದ ಮತ್ತು ಪೂಜೆಯ ರೂಪವಾದ ದೇವಯಜ್ಞ, (2) ಸತ್ತು ಹೋಗಿರುವ ಹಿರಿಯರಿಗಾಗಿ ಮಾಡುವ ಶ್ರಾದ್ಧದ ರೂಪವಾದ ಪಿತೃಯಜ್ಞ, (3) ಮನೆಗೆ ಬಂದ ಅತಿಥಿಯನ್ನು ಆದರಿಸುವ ಮನುಷ್ಯಯಜ್ಞ, (4) ಪಶುಪಕ್ಷಿಗಳಿಗೆ ಮೇವನ್ನು ಹಾಕುವ ಭೂತಯಜ್ಞ, (5) ವೇದವನ್ನು ತಾನು ಓದುವ ಮತ್ತು ಇತರರಿಗೆ ಹೇಳಿಕೊಡುವ ಬ್ರಹ್ಮಯಜ್ಞ ಅಥವಾ ಯುಷಿಯಜ್ಞ. ಈ ಯಜ್ಞಗಳನ್ನು ಮಾಡುವವರು ಆ ಎಲ್ಲ ಪಾಪಗಳನ್ನೂ ಕಳೆದುಕೊಳ್ಳುವರು. ಹೀಗೆ ಮಾಡದೆ (ಯೇ) ಯಾರು (ಆತ್ಮಕಾರಣಾತ್) ತಮ್ಮ

ಹೊಟ್ಟೆಗಾಗಿ (ಪಚಂತಿ) ಬೇಯಿಸುತ್ತಾರೋ (ಪಾಪಾಃ) ಪಾಪಿಗಳಾದ (ತೇ ತು) ಅವರಾದರೋ (ಅಘಂ)<sup>1</sup> ಪಾಪವನ್ನು (ಭುಂಜತೇ) ಉಣ್ಣುತ್ತಾರೆ.

ಕರ್ಮವು ಜಗಚ್ಚಕ್ರದ ಕೀಲೂ ಆಗಿರುವದು ಹೇಗೆಂದರೆ :-

ಅನ್ನಾದ್ಭವಂತಿ ಭೂತಾನಿ ಪರ್ಜನ್ಯಾದನ್ನ ಸಂಭವಃ |

ಯಜ್ಞಾದ್ಭವತಿ ಪರ್ಜನ್ಯೋ ಯಜ್ಞಃ ಕರ್ಮಸಮುದ್ಭವಃ || 14 ||

ಕರ್ಮ ಬ್ರಹ್ಮೋದ್ಭವಂ ವಿದ್ಧಿ ಬ್ರಹ್ಮಾಕ್ಷರಸಮುದ್ಭವಮ್ |

ತಸ್ಮಾತ್ಸರ್ವಗತಂ ಬ್ರಹ್ಮ ನಿತ್ಯಂ ಯಜ್ಞೇ ಪ್ರತಿಷ್ಠಿತಮ್ || 15 ||

(ಅನ್ನಾತ್)<sup>2</sup> ಹೆಂಗಸರೂ ಗಂಡಸರೂ ತಿಂದ ಅನ್ನದಿಂದ ಅದು ರಕ್ತವಾಗಿಯೂ ರೇತಸ್ಸಾಗಿಯೂ ಪರಿಣಮಿಸುವದರ ಮೂಲಕ ಎಲ್ಲರೂ ಕಾಣುವಂತೆ (ಭೂತಾನಿ) ಪ್ರಾಣಿಗಳು (ಭವಂತಿ) ಹುಟ್ಟುತ್ತವೆ. (ಪರ್ಜನ್ಯಾತ್)<sup>3</sup> ಮಳೆಯಿಂದ (ಅನ್ನಸಂಭವಃ) ಅನ್ನವು ಎಂದರೆ ತಿನ್ನುವ ಧಾನ್ಯಗಳು ಹುಟ್ಟುತ್ತವೆ. ಯಜ್ಞಾತ್) ದೇವತೆಗಳ ಪ್ರೀತಿಗಾಗಿ ಮಾಡುವ ಯಜ್ಞದಿಂದ (ಪರ್ಜನ್ಯಃ) ಮಳೆಯು (ಭವತಿ) ಆಗುತ್ತದೆ. (ಯಜ್ಞಃ) ಯಜ್ಞವು (ಕರ್ಮಸಮುದ್ಭವಃ) ಋತ್ವಿಕ್ಕುಗಳ ಮತ್ತು ಯಜಮಾನನ ನಡವಳಿಕೆಗಳಿಂದಾದದ್ದು. (ಕರ್ಮ) ಆ ನಡವಳಿಕೆಗಳ ಪ್ರಕಾರವು (ಬ್ರಹ್ಮೋದ್ಭವಂ) ವೇದದಲ್ಲಿ ಹುಟ್ಟಿದ್ದು - ಎಂದು (ವಿದ್ಧಿ) ತಿಳಿ. (ಬ್ರಹ್ಮ) ಆ ವೇದವು (ಅಕ್ಷರಸಮುದ್ಭವಂ) ನಾಶರಹಿತನಾದ ಪರಮಾತ್ಮನ ಮುಖದಿಂದ ಬಂದದ್ದು. (ತಸ್ಮಾತ್) ಆ ಕಾರಣದಿಂದ (ಬ್ರಹ್ಮ) ವೇದವು (ಸರ್ವಗತಂ) ಸರ್ವ ವಿಷಯಗಳನ್ನೂ ತಿಳಿಸಿಕೊಡುತ್ತದೆಯಾದರೂ (ನಿತ್ಯಂ) ಯಾವಾಗಲೂ (ಯಜ್ಞೇ) ಮನುಷ್ಯನಿಗೆ ಕೃತಾರ್ಥತೆಯನ್ನು ತಂದುಕೊಡುವ ಚಿತ್ತಶುದ್ಧಿಗೂ ಜ್ಞಾನಕ್ಕೂ ಸಾಧನವಾದ ಯಜ್ಞ ಕರ್ಮದಲ್ಲಿ (ಪ್ರತಿಷ್ಠಿತಂ) ಹೆಚ್ಚು ಪ್ರಾಶಸ್ತ್ಯವನ್ನು ಹೊಂದಿರುವದು.

ಇದರಿಂದ ನಾವು ಎಚ್ಚರಗೊಳ್ಳಬೇಕಾದ್ದೇನೆಂದರೆ :-

1. "ಕೇವಲಾಘೋ ಭವತಿ ಕೇವಲಾದೀ"- ಸುಮ್ಮನೆ ತಿನ್ನುವವನು ಬರೀ ಪಾಪಿಯಾಗುತ್ತಾನೆ- ಶ್ರು.

2. "ಅನ್ನಾದ್ಭೂತಾನಿ ಜಾಯಂತೇ" ಅನ್ನದಿಂದ ಪ್ರಾಣಿಗಳು ಹುಟ್ಟುತ್ತವೆ - ಶ್ರು.

3. "ಪರ್ಜನ್ಯೇನೋಷಧಿವನಸ್ತತಯಃ ಪ್ರಜಾಯಂತೇ, ಓಷಧಿವನಸ್ತತಿಭಿರನ್ನಂ ಭವತಿ"- ಮಳೆಯಿಂದ ಗಿಡಮರಗಳು ಹುಟ್ಟುತ್ತವೆ. ಗಿಡಮರಗಳಿಂದ ಧಾನ್ಯವು ಹುಟ್ಟುತ್ತದೆ.

ಏವಂ ಪ್ರವರ್ತಿತಂ ಚಕ್ರಂ ನಾನುವರ್ತಯತೀಹ ಯಃ |

ಅಘಾಯುರಿಂದ್ರಿಯಾರಾಮೋ ಮೋಘಂ ಪಾರ್ಥ ಸ ಜೀವತಿ || 16 ||

(ಪಾರ್ಥ) ಅರ್ಜುನನೇ, ಕೇಳು. (ಏವಂ) ಪರಮಾತ್ಮನು ಹೇಳಿರುವ ವೇದದ ಕರ್ಮಕಾಂಡದಲ್ಲಿರುವ ಯಜ್ಞಕರ್ಮಗಳಿಂದ ಮಳೆ, ಮಳೆಯಿಂದ ಧಾನ್ಯ, ಧಾನ್ಯದಿಂದ ಪ್ರಾಣಿಗಳು, ಪ್ರಾಣಿಗಳಿಂದ ಯಜ್ಞಕರ್ಮಗಳು, ಯಜ್ಞಕರ್ಮಗಳಿಂದ ಮಳೆ - ಈ ರೀತಿಯಲ್ಲಿ (ಪ್ರವರ್ತಿತಂ) ಮುಂದುವರಿಸಿರುವ (ಚಕ್ರಂ) ಜಗತ್ತೆಂಬ ಚಕ್ರವನ್ನು (ಇಹ) ಈ ಲೋಕದಲ್ಲಿ (ಯಃ) ಕರ್ಮವನ್ನು ತನ್ನ ಕರ್ತವ್ಯವಾಗಿ ಉಳ್ಳ ಯಾವನು (ನ ಅನುವರ್ತಯತಿ) ಸಾಗಿಸುವದಿಲ್ಲವೋ (ಅಘಾಯುಃ) ಪಾಪದ ಬಾಳಿನವನೂ (ಇಂದ್ರಿಯಾರಾಮಃ) ಇಂದ್ರಿಯಗಳೊಡನೆ ವಿನೋದ ಕಾಲಕ್ಷೇಪವನ್ನು ಮಾಡುವವನೂ ಆದ (ಸಃ) ಅವನು (ಮೋಘಂ) ವ್ಯರ್ಥವಾಗಿ (ಜೀವತಿ) ಬದುಕುತ್ತಾನೆ.

ಹೀಗೆ ಕರ್ಮವನ್ನು ಮಾಡಲೇಬೇಕೆಂಬುದು ಎಲ್ಲರಿಗೂ ಹೇಳಿದ ಮಾತೋ ಅಥವಾ ಸಾಧಕರಿಗೆ ಹೇಳಿದ ಮಾತೋ ? ಎಂದರೆ :—

ಯಸ್ತಾತ್ಮರತಿರೇವ ಸ್ಯಾದಾತ್ಮ ತೃಪ್ತಶ್ಚ ಮಾನವಃ |<sup>1</sup>

ಆತ್ಮನೈವ ಚ ಸಂತುಷ್ಟಸ್ತಸ್ಯ ಕಾರ್ಯಂ ನ ವಿದ್ಯತೇ || 17 ||

(ಯಸ್ತುಮಾನವಃ) ಆತ್ಮಜ್ಞಾನದಲ್ಲಿ ನಿಷ್ಠನಾದ ಮನುಷ್ಯನಾದರೂ (ಆತ್ಮರತಿರೇವ) ಹೆಂಡತಿ ಮತ್ತು ಮಕ್ಕಳು - ಮೊದಲಾದವರಲ್ಲಿ ಪ್ರೇಮವುಳ್ಳವನಾಗಿರದೆ ಆತ್ಮಸ್ವರೂಪದಲ್ಲಿಯೇ ಪ್ರೇಮವುಳ್ಳವನಾಗಿಯೂ (ಆತ್ಮ ತೃಪ್ತಶ್ಚ) ಹೆಂಡತಿಮಕ್ಕಳ ಮೇಲಿನ ಪ್ರೇಮದವರು ಹೆಂಡತಿ ಮಕ್ಕಳಿಂದ ತೃಪ್ತರಾಗದೆ ಅನ್ನರಸ ಮೊದಲಾದವುಗಳಿಂದ ತೃಪ್ತರಾಗುವಂತೆ ಇರದೆ ತಮ್ಮ ಆತ್ಮಸ್ವರೂಪದಿಂದಲೇ ತೃಪ್ತರಾದವರಾಗಿಯೂ (ಆತ್ಮನೈವಚ ಸಂತುಷ್ಟಃ) ಅನ್ನರಸ ಮೊದಲಾದವುಗಳಿಂದ ತೃಪ್ತರಾದವರು ಅದರಿಂದಲೇ ಸಂತೋಷ ಪಡದೆ ಹೊರಗಣ್ಣಿಂದ ಬರುವ ಲಾಭಗಳಿಂದ ಸಂತೋಷಪಡುವಂತೆ ಇರದೆ ಆತ್ಮಸ್ವರೂಪದಲ್ಲಿಯೇ ಸಂತೋಷವನ್ನು ಹೊಂದುವವನೂ ಆಗಿಯೂ

1. "ಆತ್ಮ ಕ್ರೀಡ ಆತ್ಮರತಿಕ್ರಿಯಾವಾನೇಷ ಬ್ರಹ್ಮವಿದಾಂ ವರಿಷ್ಠಃ" - ಬ್ರಹ್ಮ ಸ್ವರೂಪವನ್ನು ತಿಳಿದವರಲ್ಲಿ ಶ್ರೇಷ್ಠನಾದವನು ಆತ್ಮನಲ್ಲಿಯೇ ವಿನೋದಕಾಲಕ್ಷೇಪವನ್ನು ಮಾಡುವವನೂ ಆತ್ಮನಲ್ಲಿಯೇ ಪ್ರೇಮವನ್ನು ಮಾಡುವವನೂ ಆಗಿರುವನು- ಶ್ರು.

(ಸ್ಯಾತ್) ಇರುವನೋ (ತಸ್ಯ) ಆ ಜ್ಞಾನಿಗೆ (ಕಾರ್ಯಂ) ಮಾಡಬೇಕಾದ ಕರ್ಮವು (ನ ವಿದ್ಯತೇ) ಇರುವದಿಲ್ಲ.

ಏಕೆಂದರೆ :—

ನೈವ ತಸ್ಯ ಕೃತೇನಾರ್ಥೋ ನಾಕೃತೇನೇಹ ಕಶ್ಚನ |<sup>1</sup>

ನ ಚಾಸ್ಯ ಸರ್ವಭೂತೇಷು ಕಶ್ಚಿದ್ವರ್ಥವ್ಯಪಾಶ್ರಯಃ

|| 18 ||

(ತಸ್ಯ) ಆ ಜ್ಞಾನಿಗೆ (ಕೃತೇನ) ತಾನು ಮಾಡಿದ ಕರ್ಮದಿಂದ (ಅರ್ಥಃ) ಪ್ರಯೋಜನವು (ನೈವ) ಇಲ್ಲವೇ ಇಲ್ಲ. ಈ ಲೋಕವೂ ಪರಲೋಕವೂ ಬರೀ ತೋರಿಕೆಯವೆಂದೂ ಮೂರು ದಿನದ ಬಾಳಿನವುಗಳೆಂದೂ ಅವನು ತಿಳಿದಿರುವದರಿಂದ ಕರ್ಮಗಳು ಕೊಡುವದಕ್ಕೆ ಬರುವ ಆ ಫಲಗಳನ್ನು ಅವನು ಕಡೆಗಣ್ಣಿಂದಲೂ ನೋಡುವದಿಲ್ಲ. (ಅಕೃತೇನ) ಮಾಡದೆ ಇರುವದರಿಂದ (ಇಹ) ಈ ಲೋಕದಲ್ಲಿ (ಕಶ್ಚನ) ಯಾವ ಹಾನಿಯೂ (ನ) ಇಲ್ಲ. ಕರ್ಮಗಳನ್ನು ಮಾಡದೆ ಹೋದರೆ ದೋಷವು ಗಂಟು ಬೀಳುವದೆಂದು ಮಿಮಾಂಸಕರು ಹೇಳುತ್ತಾರೆ. ವಿಚಾರವೆಂಬ ಒರೆಗಲ್ಲಿನ ಮೇಲೆ ತಿಕ್ಕಿದರೆ ಆ ಅಭಿಪ್ರಾಯದ ಕಂದು ಬಣ್ಣವು ಎದ್ದು ಕಾಣುತ್ತದೆ. ಅದೇನೆಂದರೆ - ತಾಯಿ ಇದ್ದರೆ ಮಕ್ಕಳು ಹುಟ್ಟುವಂತೆ ಇರುವ ವಸ್ತುವಿನಿಂದ ಮತ್ತೊಂದು ಹುಟ್ಟಿತು. ತಾಯಿಯೇ ಇಲ್ಲದೆ ಮಕ್ಕಳು ಹೇಗೆ ಹುಟ್ಟುವದಿಲ್ಲವೋ ಹಾಗೆ ಕರ್ಮ ವೆಂಬುದು ನಡೆಯದೆ ಅದರಿಂದ ದೋಷವಾಗಲಿ ಗುಣವಾಗಲಿ ಯಾವದೂ ಹುಟ್ಟಲಾರದು. ಆದ್ದರಿಂದ ಕರ್ಮವನ್ನು ಮಾಡದಿರುವುದರಿಂದ ದೋಷವು ಬರುವದೆಂಬ ಮಾತು ನಿಲ್ಲುವದಿಲ್ಲ. ಕರ್ಮವನ್ನು ಮಾಡದೆ ಹೋದರೆ ಚಿತ್ತವು ತನ್ನ ಹೊಲಸಿನ ಸ್ಥಿತಿಯಲ್ಲಿಯೇ ಉಳಿದುಕೊಂಡಿರುವದೆಂದು ಹೇಸಿ ಅದರ ಶುದ್ಧಿಯ ಲಾಭದ ಮೇಲೆ ದೃಷ್ಟಿಯನ್ನಿಟ್ಟು ಕರ್ಮವನ್ನು ಮಾಡಬೇಕೇ ಹೊರತು ದೋಷದ ಹೆದರಿಕೆಯಿಂದ ಮಾಡುವದು ಅಷ್ಟು ಸಾಧುವಲ್ಲ. ಒಂದು ಪಕ್ಷ ಮಿಮಾಂಸಕರ ಮಾತಿಗೆ ಗೌರವವನ್ನು ಕೊಟ್ಟು ದೋಷ ಬರುವದೆಂದೊಪ್ಪಿ ಕೊಂಡರೂ ಆ ದೋಷವು ಬಂದು ಜ್ಞಾನಿಯ ಆತ್ಮವನ್ನೇನೂ ಕಳೆದು ಬಿಡಲಾರದು. ಅಥವಾ ಒಬ್ಬನು ಕರ್ಮವನ್ನು ಬಿಟ್ಟದ್ದರಿಂದ ದೇವತೆಗಳು

1. “ನೈನಂ ಕೃತಾಕೃತೋ ತಪತಃ”- ಮಾಡಿದ ಕರ್ಮಗಳು, ಮಾಡದೆ ಇರುವ ಕರ್ಮಗಳು ಎರಡೂ ಇವನಿಗೆ ತಾಪವನ್ನು ಕೊಡುವದಿಲ್ಲ- ಶ್ರು.

ಕೋಪಗೊಂಡು ಅವನ ದಾರಿಗೆ ಕಲ್ಲುಮುಳ್ಳು ಹಾಕುವರೆಂದು ಹೇಳಿದರೂ ಇದು ಸಾಧಕರ ವಿಷಯಕ್ಕಾದರೆ ಹೊಂದುವದು, ಅವರಿನ್ನೂ ಆತ್ಮಜ್ಞಾನವನ್ನು ಪಡೆಯ ಬೇಕಾಗಿರುವದರಿಂದ ತಮಗೆ ದೇವತೆಗಳು ಅಡ್ಡ ಬರದಂತೆ ಅವರು ಕರ್ಮಗಳನ್ನು ಮಾಡಬೇಕಾಗಬಹುದು. ಇನ್ನು ಜ್ಞಾನವಾಗಿದ್ದರೂ ಮೋಕ್ಷಕ್ಕೇ ನಾದರೂ ಅಡ್ಡ ಬಂದಾರೆಂಬ ಭಯವೇ ಇಲ್ಲ. ಏಕೆಂದರೆ ಜ್ಞಾನಿಯ ಮೇಲೆ ಅವರ ಕೈ ಏನೂ ನಡೆಯುವದಿಲ್ಲ. ಇದಲ್ಲದೆ ಜ್ಞಾನಿಗಳು<sup>1</sup> ದೇವತೆಗಳಿಗೂ ಆತ್ಮಸ್ವರೂಪರಾಗಿರುವರು. ಮತ್ತೇನೆಂದರೆ ಜ್ಞಾನ ಮತ್ತು ಮೋಕ್ಷ-ಎಂಬೆರಡು ಬೇರೆ ಬೇರೆಯೂ ಅಲ್ಲ. ಜ್ಞಾನವಾಗುತ್ತಲೆ ಮೋಕ್ಷವಾಗಿಯೇ ಇರುವದು. ಹಗ್ಗವೆಂದು ಕಾಣುತ್ತಲೆ ಅದರಲ್ಲಿ ಕಾಣುತ್ತಿದ್ದ ಹಾವಿನ ಭಯವು ಹೋಗಿಯೇ ಬಿಡುವಂತೆ ತನ್ನ ಆತ್ಮಸ್ವರೂಪದ ಜ್ಞಾನವಾಗುತ್ತಲೆ ಅದರ ಆಧಾರದಿಂದ ಆತ್ಮದಂತೆ ತೋರುತ್ತಿದ್ದ ದೇಹಾದಿಗಳ ನಾಶದ ಭಯವು ಹೋಗಿಯೇ ಬಿಡುವದು. ಆದ್ದರಿಂದ ಕರ್ಮವನ್ನು ಮಾಡದೆ ಇರುವದರಿಂದ ಜ್ಞಾನಿಗೆ ಯಾವ ಹಾನಿಯೂ ಇಲ್ಲ. (ಅಸ್ಯ) ಈ ಜ್ಞಾನಿಗೆ (ಸರ್ವಭೂತೇಷು) ಜಗತ್ತಿನಲ್ಲಿರುವ ಯಾವ ವಸ್ತುವಿನಲ್ಲಿಯೂ (ಅರ್ಥವ್ಯಪಾಶ್ರಯಃ) ತನಗಾಗಬೇಕಾದ ಪ್ರಯೋಜನಕ್ಕೆ ಸಾಧಕವಾದದ್ದು (ಕಶ್ಚಿತ್) ಯಾವದೂ (ನ ಚ) ಇಲ್ಲವೂ ಇಲ್ಲ.

ನಿನಗೆ ಆ ಜ್ಞಾನವಿನ್ನೂ ಆಗಿಲ್ಲವಾದ್ದರಿಂದ :—

ತಸ್ಮಾದಸಕ್ತಃ ಸತತಂ ಕಾರ್ಯಂ ಕರ್ಮ ಸಮಾಚರ |

ಅಸಕ್ತೋ ಹ್ಯಾಚರನ್ಯರ್ಮ ಪರಮಾಪ್ನೋತಿ ಪೂರುಷಃ

||19||

(ತಸ್ಮಾತ್) ಜ್ಞಾನಿಗೆ ಮಾತ್ರ ಕರ್ಮವಿಲ್ಲದ್ದರಿಂದ, ನೀನು (ಸತತಂ) ಯಾವಾಗಲೂ (ಕಾರ್ಯಂ) ಕರ್ತವ್ಯವಾದ (ಕರ್ಮ) ಕರ್ಮವನ್ನು (ಅಸಕ್ತಃ) ಫಲದ ಬಯಕೆ ಇಲ್ಲದೆ (ಸಮಾಚಾರ) ನೆರವೇರಿಸು. (ಹಿ) ಏಕೆಂದರೆ (ಪೂರುಷಃ) ಮೋಕ್ಷವನ್ನು ಬಯಸುವ ಸಾಧಕನು (ಅಸಕ್ತಃ) ಫಲದ ಬಯಕೆ ಇಲ್ಲದೆ (ಕರ್ಮ) ಕರ್ಮವನ್ನು (ಆಚರನ್) ಮಾಡಿ, ಚಿತ್ತಶುದ್ಧಿಯನ್ನು ಹೊಂದಿ (ಪರಂ) ಪರಬ್ರಹ್ಮಸ್ವರೂಪವನ್ನು (ಆಪ್ನೋತಿ) ಪಡೆಯುತ್ತಾನೆ.

ಇನ್ನೂ ಒಂದು ಕಾರಣವೇನೆಂದರೆ :—

1 “ತಸ್ಯ ಹ ನ ದೇವಾಶ್ಚ ನಾಭೂತ್ಯಾ ಈಶತ ಆತ್ಮಾ ಹ್ಯೇಷಾಂ ಸ ಭವತಿ”- ಅವನನ್ನು ದೇವತೆಗಳೂ ಪರಾಭವಗೊಳಿಸುವದಕ್ಕೆ ಸಮರ್ಥರಲ್ಲ. ಏಕೆಂದರೆ ಅವನು ಅವರಿಗಿಲ್ಲ ಆತ್ಮನಾಗಿರುವನು - ಶ್ರು.

ಕರ್ಮಣೈವ ಹಿ ಸಂಸಿದ್ಧಿಮಾಸ್ಥಿತಾ ಜನಕಾದಯಃ |

ಲೋಕಸಂಗ್ರಹಮೇವಾಪಿ ಸಂಪಶ್ಯನ್ಕರ್ತುಮರ್ಹಸಿ

|| 20 ||

(ಜನಕಾದಯಃ) ಮೋಕ್ಷವನ್ನು ಪಡೆದವರೆಂದು ಪ್ರಸಿದ್ಧರಾಗಿರುವ ಜನಕ, ಅಶ್ವಪತಿ- ಮೊದಲಾದ ಹಿಂದಿನ ರಾಜರು (ಕರ್ಮಣೈವ) ಕರ್ಮವನ್ನು ನಡೆಸುವದರಿಂದಲೇ (ಸಂಸಿದ್ಧಿಂ) ಮೋಕ್ಷವನ್ನು (ಆಸ್ಥಿತಾ ಹಿ) ಪಡೆದಿರುವವ ರಾದರು. ಹೀಗೆ ಅವರನ್ನು ಜ್ಞಾನಿಗಳೆಂದಿಟ್ಟುಕೊಂಡರೆ ಅವರು ಇತರರಿಗೆ ಮೇಲುಪಜ್ಜಿಯಾಗಿ ಕರ್ಮವನ್ನು ಮಾಡುತ್ತಿದ್ದೇ ತಮ್ಮ ಆಯುಸ್ಸನ್ನು ಮುಗಿಸಿದರೆಂದು ಹೇಳಬೇಕಾಗುತ್ತದೆ. ಅವರಿನ್ನೂ ಜ್ಞಾನಿಗಳಾಗಿರಲಿಲ್ಲವೆಂದಿಟ್ಟುಕೊಂಡರೆ ಜ್ಞಾನದ ಸಾಧನವಾದ ಚಿತ್ತಶುದ್ಧಿಗಾಗಿ ಕರ್ಮವನ್ನು ಮಾಡುತ್ತ ಮೋಕ್ಷವನ್ನು ಹೊಂದಿದರೆಂದು ಹೇಳಬೇಕಾಗುತ್ತದೆ. ಅವರು ಜ್ಞಾನಿಗಳಲ್ಲದ್ದರಿಂದ ಕರ್ಮವನ್ನು ಮಾಡುತ್ತಿದ್ದರೆಂದ ಮಾತ್ರದಿಂದಲೇ ಜ್ಞಾನಿಗಳು ಕರ್ಮವನ್ನು ಬಿಡಬೇಕೆಂದೇನೂ ಆಗುವದಿಲ್ಲ. ಆದ್ದರಿಂದ ನೀನು (ಲೋಕಸಂಗ್ರಹಮೇವಾಪಿ) ಜನರು ಅಡ್ಡದಾರಿಗೆ ಹೋಗುವದನ್ನು ತಪ್ಪಿಸಬೇಕೆಂಬುದನ್ನಾದರೂ (ಸಂಪಶ್ಯನ್) ಚೆನ್ನಾಗಿ ಲಕ್ಷ್ಯಕ್ಕೆ ತಂದುಕೊಂಡು (ಕರ್ತುಂ ಅರ್ಹಸಿ) ಮಾಡತಕ್ಕದ್ದು.

ಏಕೆಂದರೆ :—

ಯದ್ಯದಾಚರತಿ ಶ್ರೇಷ್ಠಸ್ತತ್ತದೇವೇತರೋ ಜನಃ |

ಸ ಯತ್ಪ್ರಮಾಣಂ ಕುರುತೇ ಲೋಕಸ್ತದನುವರ್ತತೇ

|| 21 ||

(ಶ್ರೇಷ್ಠ) ದೊಡ್ಡವನೆನಿಸಿಕೊಂಡಿರುವವನು (ಯದ್ಯದಾಚರತಿ) ಯಾವ ಯಾವ ಕರ್ಮಗಳನ್ನು ಮಾಡುತ್ತಾನೋ (ಇತರಃ) ಉಳಿದ (ಜನಃ) ಜನರು (ತತ್ತದೇವ) ಆ ಕರ್ಮಗಳನ್ನೇ ನಡೆಸುತ್ತಾರೆ. (ಸಃ) ದೊಡ್ಡವನೆನಿಸಿಕೊಂಡವನು (ಯತ್) ಯಾವದನ್ನು (ಪ್ರಮಾಣಂ) ಸರಿಯಾದದ್ದೆಂದು ತಿಳಿದು (ಕುರುತೇ) ಮಾಡುತ್ತಾನೋ (ಲೋಕಃ) ಜನರು (ತತ್) ಅದನ್ನು (ಅನುವರ್ತತೇ) ಹಿಂಬಾಲಿಸುತ್ತಾರೆ.

ಒಳ್ಳೆ ಉದಾಹರಣೆಗಾಗಿ ಮಾಡಬೇಕೆಂಬುದಕ್ಕೆ ನನ್ನನ್ನು ನೋಡು.

ನ ಮೇ ಪಾರ್ಥಾಸ್ತಿ ಕರ್ತವ್ಯಂ ತ್ರಿಷು ಲೋಕೇಷು ಕಿಂಚನ

ನಾನವಾಪ್ತಮವಾಪ್ತವ್ಯಂ ವರ್ತ ಏವ ಚ ಕರ್ಮಣಿ

|| 22 ||



(ಪಾರ್ಥ) ಅರ್ಜುನನೇ, ಕೇಳು. (ತ್ರಿಷು ಲೋಕೇಷು) ಸ್ವರ್ಗ, ಮರ್ತ್ಯ, ಪಾತಾಳ- ಎಂಬ ಮೂರು ಲೋಕಗಳಲ್ಲಿಯೂ (ಮೇ) ನನಗೆ (ಕರ್ತವ್ಯಂ) ಮಾಡಿತೀರಬೇಕಾದದ್ದೆನ್ನುವದು (ನ ಅಸ್ತಿ ಕಿಂಚನ) ಏನೇನೂ ಇಲ್ಲ. ಮತ್ತು (ಅವಾಪ್ತವ್ಯಂ) ಪಡೆಯುವದಕ್ಕೆ ಯೋಗ್ಯವಾದದ್ದೆನಿಸಿಕೊಂಡದ್ದು (ಅನವಾಪ್ತಂ) ದೊರೆತಿಲ್ಲದ್ದಾಗಿ (ನ) ಯಾವದೂ ಇಲ್ಲ. ಆದರೂ (ಕರ್ಮಣಿ) ಕರ್ಮದಲ್ಲಿ (ವರ್ತ ಏವ ಚ) ತೊಡಗಿಕೊಂಡೇ ಇದ್ದೇನೆ.

ಏಕೆಂದರೆ :—

ಯದಿ ಹ್ಯಹಂ ನ ವರ್ತೇಯಂ<sup>1</sup> ಜಾತು ಕರ್ಮಣ್ಯತಂದ್ರಿತಃ |

ಮಮ ವರ್ತಾನುವರ್ತಂತೇ ಮನುಷ್ಯಾಃ ಪಾರ್ಥ ಸರ್ವಶಃ || 23 ||

(ಪಾರ್ಥ) ಅರ್ಜುನನೇ, ಕೇಳು. (ಅಹಂ) ನಾನು (ಜಾತು) ಎಂದಿಗೂ (ಅತಂದ್ರಿತಃ) ಆಲಸ್ಯವಿಲ್ಲದವನಾಗಿ (ಕರ್ಮಣಿ) ಕರ್ಮದಲ್ಲಿ (ಯದಿ ಹಿ ನ ವರ್ತೇಯಂ) ತೊಡಗದೆ ಇದ್ದರೆ (ಮನುಷ್ಯಾಃ) ಮನುಷ್ಯರು (ಸರ್ವಶಃ) ಎಲ್ಲ ಬಗೆಯಿಂದಲೂ (ಮಮ) ದೊಡ್ಡವನೆನಿಸಿಕೊಂಡಿರುವ ನನ್ನ (ವರ್ತಮ್) ದಾರಿಯನ್ನು (ಅನುವರ್ತಂತೇ) ಹಿಂಬಾಲಿಸುತ್ತಾರೆ.

ಅದರಿಂದಾಗುವ ಹಾನಿಯೇನೆಂದರೆ :—

ಉತ್ಸಿದೇಯುರಿಮೇ ಲೋಕಾ ನ ಕುರ್ಯಾಂ ಕರ್ಮ ಚೇದಹಮ್ |

ಸಂಕರಸ್ಯ ಚ ಕರ್ತಾ ಸ್ಯಾಮುಪಹನ್ಯಾಮಿಮಾಃ ಪ್ರಜಾಃ || 24 ||

(ಅಹಂ) ಎಲ್ಲರನ್ನೂ ಉದ್ಧಾರಮಾಡಬೇಕೆಂದಿರುವ ನಾನು (ಕರ್ಮ) ನನಗೆ ಶಾಸ್ತ್ರದಲ್ಲಿ ವಿಹಿತವಾಗಿರುವ ಕರ್ತವ್ಯವನ್ನು (ನ ಕುರ್ಯಾಂ ಚೇತ್) ಮಾಡದೆ ಹೋದರೆ, ಎಲ್ಲರೂ ನನ್ನಂತೆ ಕರ್ಮಗಳನ್ನು ಬಿಡುವದರಿಂದ (ಇಮೇ) ಕರ್ಮ ದಿಂದ ಹುಟ್ಟಿದ ಈ (ಲೋಕಾಃ) ಲೋಕಗಳು (ಉತ್ಸಿದೇಯುಃ) ಕರ್ಮ ಗಳೊಡನೆಯೇ ನಾಶವಾಗುವವು. ಇದರಿಂದಾಗುವದೇನೆಂದರೆ ಜಗತ್ತೆಲ್ಲ ಹುಡುಗರ ಪಾಳ್ಯವಾಗಿ ಎಲ್ಲರೂ ತಮ್ಮ ತಮ್ಮ ಮೂಗಿನ ನೇರಕ್ಕೆ ನೋಡಿ ಕೊಂಡು ನಡೆಯುವದರಿಂದ (ಸಂಕರಸ್ಯ ಚ) ಬೆರಕೆಯ ಜಾತಿ ಹುಟ್ಟುವದಕ್ಕೂ (ಕರ್ತಾ ಸ್ಯಾಂ) ಕಾರಣನಾಗುವೆನು. ಇಷ್ಟೇ ಅಲ್ಲ ಇದರಿಂದ (ಇಮಾಃ) ಈ

1. "ನ ವರ್ತೇಯಂ" ಎಂದು ಪಾಠಾಂತರ.

(ಪ್ರಜಾಃ) ಜನರನ್ನೆಲ್ಲ (ಉಪಹನ್ಯಾಂ) ಕೊಂದವನೂ ಆಗುವೆನು. ಹೇಗೆಂದರೆ ಜನರೆಲ್ಲ ಮನುಷ್ಯತ್ವಕ್ಕೆ ಸಾರ್ಥಕವಾದ ಧರ್ಮವನ್ನು ಕಳೆದುಕೊಳ್ಳುವದರಿಂದ ಅವರ ಬಾಳು ಇದ್ದರೂ ಇಲ್ಲದಂತಾಗುವದು.

ಆದ್ದರಿಂದ :—

ಸಕ್ತಾಃ ಕರ್ಮಣ್ಯವಿದ್ವಾಂಸೋ ಯಥಾ ಕುರ್ವಂತಿ ಭಾರತ |

ಕುರ್ಯಾದ್ವಿದ್ವಾಂಸೃಥಾಽಸಕ್ತಶ್ಚಿಕೀರ್ಷುರ್ಲೋಕಸಂಗ್ರಹಮ್ || 25 ||

(ಭಾರತ) ಅರ್ಜುನನೇ, ಕೇಳು. (ಕರ್ಮಣಿ) ಕರ್ಮದಲ್ಲಿ (ಸಕ್ತಾಃ) ನಾನು ಮಾಡುವವನೆಂಬಭಿಮಾನವನ್ನೂ ನನಗೆ ಸ್ವರ್ಗ ಮೊದಲಾದವು ಬೇಕೆಂಬ ಬಯಕೆಯನ್ನೂ ಹೊಂದಿ (ಅವಿದ್ವಾಂಸಃ) ಆತ್ಮಸ್ವರೂಪವನ್ನರಿಯದವರು (ಯಥಾ) ಯಾವ ರೀತಿಯಲ್ಲಿ (ಕುರ್ವಂತಿ) ಮಾಡುತ್ತಾರೋ (ತಥಾ) ಆ ರೀತಿಯಲ್ಲಿ (ವಿದ್ವಾನ್) ಆತ್ಮಸ್ವರೂಪವನ್ನರಿತವನು (ಲೋಕ ಸಂಗ್ರಹಂ) ಜನರಿಗೆ ಮೇಲುಪಜ್ಞೆಯಾದ ಆಚರಣೆಯನ್ನು (ಚಿಕೀರ್ಷುಃ) ಮಾಡಬೇಕೆನ್ನುವವನಾಗಿ (ಅಸಕ್ತಃ) ನಾನು ಮಾಡುವನೆಂಬ ಅಭಿಮಾನವೂ ನನಗೊಂದು ಫಲವಾಗಬೇಕೆಂಬ ಬಯಕೆಯೂ ಇಲ್ಲದವನಾಗಿ (ಕುರ್ಯಾತ್) ಮಾಡಬೇಕು.

ಆದ್ದರಿಂದ ಈ ಸಂದರ್ಭದಲ್ಲಿ ಜ್ಞಾನಿಗಳಿಗೆ ಹೇಳಬೇಕಾಗಿರುವ ಮಾತೇನೆಂದರೆ :—

ನ ಬುದ್ಧಿಭೇದಂ ಜನಯೇದಜ್ಞಾನಾಂ ಕರ್ಮಸಂಗಿನಾಮ್ |

ಜೋಷಯೇತ್ಸರ್ವಕರ್ಮಾಣಿ ವಿದ್ವಾನ್ಯುಕ್ತಃ ಸಮಾಚರನ್ || 26 ||

(ಅಜ್ಞಾನಾಂ) ಆತ್ಮಸ್ವರೂಪವನ್ನರಿಯದೆ ನಾವು (ಕರ್ಮಸಂಗಿನಾಂ) ಇದನ್ನು ಮಾಡುವವರೆಂಬ ಮತ್ತು ಇಂಥದೊಂದು ಬಯಕೆಯನ್ನು ತೀರಿಸಿಕೊಳ್ಳುವವರೆಂಬ ಬಲವಾದ ಅಭಿಮಾನವುಳ್ಳವರಿಗೆ (ಬುದ್ಧಿಭೇದಂ) ಆತ್ಮನು ಮಾಡುವವನೂ ಉಣ್ಣುವವನೂ ಅಲ್ಲವೆಂಬ ತತ್ತ್ವವಿಚಾರವನ್ನು ಹೇಳಿ ಅವರ ತಿಳಿವಳಿಕೆಯ ಬದಲಾವಣೆಯನ್ನು (ನ ಜನಯೇತ್) ಹುಟ್ಟಿಸಬಾರದು. ನಿಜವಾದ ತತ್ತ್ವವನ್ನು ಮುಚ್ಚಿಡುವದು ಸರಿಯಲ್ಲವೆಂದು ಅದನ್ನು ಉಪದೇಶ ಮಾಡುವ ಸಡಗರದಲ್ಲಿ ಆ ಉಪದೇಶವನ್ನು ಕೇಳುವವನ ಗ್ರಹಣಶಕ್ತಿಯು ಅದನ್ನು ಹಿಡಿದುಕೊಂಡೀತೋ ಇಲ್ಲವೋ ಎಂಬದರ ಕಡೆಗೆ ಕಣ್ಣು ಹಾಕದೆ

ಬಿಡಬಾರದು. ಆತ್ಮವಿಚಾರವನ್ನು ಗ್ರಹಿಸುವದಕ್ಕೆ ಸ್ವಲ್ಪ ಮಟ್ಟಿಗಾದರೂ ಬುದ್ಧಿಯ ಶುದ್ಧತೆ ಬೇಕಾಗುವದು. ಆ ಶುದ್ಧತೆ ಬರುವದಕ್ಕಾಗಿ ಬಯಕೆಯನ್ನು ಬಿಟ್ಟು ಕರ್ಮವನ್ನು ಮಾಡುವದು ಹೆಚ್ಚು ಒಳ್ಳೆಯದೆಂದು ಮಾತ್ರ ಉಪದೇಶ ಮಾಡಬಹುದು. ಆದರೆ ಆತ್ಮನು ಅಕರ್ತನೆಂಬ ತಿಳಿವಳಿಕೆ ತನಗಿರುವದೆಂದು ತಾನು ಕರ್ಮವನ್ನು ಬಿಡುವದರ ಮೂಲಕ ಆ ತಿಳಿವಳಿಕೆಯನ್ನು ಹಿಡಿದುಕೊಳ್ಳಲಾರದವನು ತನ್ನನ್ನು ನೋಡಿ ಕರ್ಮವನ್ನು ಬಿಡುವದಕ್ಕೆ ದಾರಿಯನ್ನು ಕೊಡಬಾರದು. ಅವನ ಮೇಲುಪಜ್ಜಿಯ ಉಪಯೋಗವೆಷ್ಟೆಂದರೆ (ವಿದ್ವಾನ್) ಆತ್ಮಸ್ವರೂಪವನ್ನರಿತವನು (ಯುಕ್ತಃ) ಬಯಕೆ ಇಲ್ಲದಿರುವ ಬುದ್ಧಿಯಿಂದ ಕೂಡಿದವನಾಗಿ (ಸಮಾಚರನ್) ಮಾಡುತ್ತ (ಸರ್ವಕರ್ಮಾಣಿ) ಶಾಸ್ತ್ರೋಕ್ತವಾದ ಎಲ್ಲ ಕರ್ಮಗಳನ್ನೂ (ಜೋಷಯೇತ್) ಮಾಡಿಸಬೇಕು. ಹೀಗೆ ಕರ್ಮಗಳನ್ನು ಮಾಡಿ ಚಿತ್ತಶುದ್ಧಿಯಾದ ಮೇಲೆ ಆತ್ಮವಿಚಾರದ ಮಾತು.

ಕರ್ಮವನ್ನು ನಡೆಸುವದರಲ್ಲಿ ಜ್ಞಾನಿಯೂ ಅಜ್ಞಾನಿಯೂ ಒಂದೇ ಆಗಿ ಕಂಡರೂ ಅದರಲ್ಲಿ ಅಜ್ಞಾನಿಯ ತಿಳಿವಳಿಕೆಯೇನೆಂದರೆ :-

ಪ್ರಕೃತೇಃ ಕ್ರಿಯಮಾಣಾನಿ ಗುಣೈಃ ಕರ್ಮಾಣಿ ಸರ್ವಶಃ |

ಅಹಂಕಾರವಿಮೂಢಾತ್ಮಾ ಕರ್ತಾಹಮಿತಿ ಮನ್ಯತೇ

||27||

(ಸರ್ವಶಃ) ಎಲ್ಲ ಬಗೆಯಿಂದಲೂ (ಅಹಂಕಾರವಿಮೂಢಾತ್ಮಾ) ದೇಹ ಮತ್ತು ಇಂದ್ರಿಯ-ಮೊದಲಾದವುಗಳನ್ನೆ ಆತ್ಮವೆಂದು ತಪ್ಪು ತಿಳಿದುಕೊಂಡಿರುವ ಮನಸ್ಸಿನವನು (ಪ್ರಕೃತೇಃ) ಪರಮಾತ್ಮನ ಮಾಯಾಶಕ್ತಿಯ (ಗುಣೈಃ) ಸತ್ತ್ವ, ರಜ, ತಮ- ಎಂಬ ಮೂರು ಗುಣಗಳಿಂದಾಗಿರುವ ದೇಹ ಮತ್ತು ಇಂದ್ರಿಯ-ಮೊದಲಾದವುಗಳಿಂದ (ಕ್ರಿಯಮಾಣಾನಿ) ಮಾಡಲ್ಪಡುವ (ಕರ್ಮಾಣಿ) ಲೌಕಿಕವಾದ ಮತ್ತು ವೈದಿಕವಾದ ಎಲ್ಲ ಕರ್ಮಗಳನ್ನೂ (ಅಹಂ) ನಾನು (ಕರ್ತಾ) ಮಾಡುವವನು (ಇತಿ) ಎಂದು (ಮನ್ಯತೇ) ತಿಳಿಯುತ್ತಾನೆ.

ಜ್ಞಾನಿಯ ತಿಳಿವಳಿಕೆಯೇನೆಂದರೆ :-

ತತ್ತ್ವವಿತ್ತು ಮಹಾಬಾಹೋ ಗುಣಕರ್ಮವಿಭಾಗಯೋಃ |

ಗುಣಾ ಗುಣೇಷು ವರ್ತಂತೇ ಇತಿ ಮತ್ವಾ ನ ಸಜ್ಜತೇ

|| 28 ||

(ಮಹಾಬಾಹೋ) ಅರ್ಜುನನೆ, ಕೇಳು. (ಗುಣಕರ್ಮವಿಭಾಗಯೋಃ) ಸತ್ತ್ವ, ರಜಸ್ತಮಗಳಿಂದಾಗಿರುವಂಥ ಮನಸ್ಸು, ಪ್ರಾಣ, ಇಂದ್ರಿಯಗಳು, ದೇಹ,

ಹೊರಗಣ ವಿಷಯಗಳು - ಇವುಗಳ ವಿಭಾಗಗಳ ಮತ್ತು ನೋಡುವದು ಮೊದಲಾದ ಜ್ಞಾನೇಂದ್ರಿಯದ ಕೆಲಸಗಳ, ಮಾತು ಮೊದಲಾದ ಕರ್ಮೇಂದ್ರಿಯದ ಕೆಲಸಗಳ, ಉಸಿರಾಡುವ ಪ್ರಾಣದ ಕೆಲಸದ, ಸಂಕಲ್ಪಿಸುವ ಮನಸ್ಸಿನ ಕೆಲಸದ ಈ ಎಲ್ಲ ವಿಭಾಗಗಳ (ತತ್ತ್ವವಿತ್ ತು) ನಿಜಸ್ಥಿತಿಯನ್ನರಿತವನಾದರೂ (ಗುಣಾಃ) ಗುಣಗಳ ಕಾರ್ಯಗಳಾದ ದೇಹೇಂದ್ರಿಯಾದಿಗಳು (ಗುಣೇಷು) ಗುಣಗಳ ಕಾರ್ಯಗಳಾದ ವಿಷಯಗಳಲ್ಲಿ (ವರ್ತಂತೇ) ವ್ಯವಹರಿಸುತ್ತವೆ; ಆತ್ಮನಿಗೂ ಕರ್ಮಗಳಿಗೂ ಸಂಬಂಧವಿಲ್ಲ (ಇತಿ) ಎಂದು (ಮತ್ವಾ) ತಿಳಿದು (ನ ಸಜ್ಜತೇ) ನಾನು ಮಾಡುತ್ತೇನೆಂದು ಅಭಿಮಾನಗೊಳ್ಳುವದಿಲ್ಲ.

ಅಜ್ಞಾನಿಗಳಾದರೂ :-

ಪ್ರಕೃತೇರ್ಗುಣಸಮ್ಪ್ರಾಪ್ತಾಃ ಸಜ್ಜಂತೇ ಗುಣಕರ್ಮಸು |

ತಾನಕೃತ್ತ್ವವಿದೋ ಮಂದಾನ್ಕೃತ್ತ್ವವಿನ್ನವಿಚಾಲಯೇತ್ || 29 ||

(ಪ್ರಕೃತೇಃ) ಪರಮಾತ್ಮನ ಮಾಯಾಶಕ್ತಿಯ (ಗುಣಸಮ್ಪ್ರಾಪ್ತಾಃ) ಸತ್ತ್ವ, ರಜ, ತಮ- ಎಂಬ ಗುಣಗಳ ಕಾರ್ಯಗಳಾದ ದೇಹ, ಇಂದ್ರಿಯ-ಮೊದಲಾದವುಗಳನ್ನೇ ಆತ್ಮವೆಂದು ತಪ್ಪು ತಿಳಿದುಕೊಂಡವರು (ಗುಣಕರ್ಮಸು) ಆ ದೇಹೇಂದ್ರಿಯಾದಿಗಳು ಮಾಡಿದ ಕರ್ಮದಲ್ಲಿ (ಸಜ್ಜಂತೇ) ನಾವು ಫಲದ ಬಯಕೆಯಿಂದ ಮಾಡಿದವೆಂದು ಅಭಿಮಾನಗೊಳ್ಳುತ್ತಾರೆ. (ಅಕೃತ್ತ್ವವಿದಃ)<sup>1</sup> ಫಲದ ಬಯಕೆಯನ್ನು ಮಾತ್ರ ಅರಿತವರಾಗಿ ಗುಣಕರ್ಮ ವಿಭಾಗವನ್ನರಿಯದೆ ಸ್ವಲ್ಪ ಮಾತ್ರ ತಿಳಿದವರೆನಿಸಿರುವ (ಮಂದಾನ್) ದಡ್ಡರಾದ (ತಾನ್) ಆ ಕರ್ಮಾಸಕ್ತರನ್ನು (ಕೃತ್ತ್ವವಿತ್) ಫಲದ ಹಣೆಯ ಬರಹವನ್ನೂ ಗುಣಕರ್ಮ ವಿಭಾಗವನ್ನೂ ಎಲ್ಲವನ್ನೂ ಅರಿತಿರುವ ಆತ್ಮಜ್ಞಾನಿಯು (ನ ವಿಚಾಲಯೇತ್) ಕರ್ಮವನ್ನು ಮಾಡಬೇಕೆಂಬ ಬುದ್ಧಿಯಿಂದ ಕದಲಿಸಬಾರದು. ಅವರು ಚಿತ್ತ ಶುದ್ಧಿಯಾಗುವವರೆಗೂ ಕರ್ಮವನ್ನು ಮಾಡುತ್ತಿರುವಂತೆ ಅವರ ಬುದ್ಧಿಯನ್ನು ಹಾಗೆಯೇ ಇರಗೊಡಬೇಕು.

1. 'ಅಕೃತ್ತ್ವವಿದಃ' ಎಂದರೆ ಯಾವದನ್ನು ತಿಳಿದರೆ ಅದರ ಹೊರತು ಮತ್ತೇನನ್ನೂ ತಿಳಿದಂತಾಗುವದಿಲ್ಲವೋ ಅಂಥ ಕ್ಷುದ್ರವಿಷಯಗಳನ್ನು ತಿಳಿದವರೆಂದೂ 'ಕೃತ್ತ್ವವಿದಃ' ಎಂದರೆ ಯಾವದನ್ನು ತಿಳಿದರೆ ಎಲ್ಲವನ್ನೂ ತಿಳಿದಂತಾಗುವದೋ ಅಂಥ ಪರಮಾತ್ಮಸ್ವರೂಪವನ್ನು ತಿಳಿದವರೆಂದೂ ಅರ್ಥವನ್ನು ಹೇಳಬಹುದು.

ಮೋಕ್ಷವನ್ನು ಬಯಸುವವರು ಕರ್ಮವನ್ನು ಮಾಡುವ ರೀತಿ ಹೇಗೆಂದರೆ :—

ಮಯಿ ಸರ್ವಾಣಿ ಕರ್ಮಾಣಿ ಸಂನ್ಯಸ್ಯಾಧ್ಯಾತ್ಮ ಚೇತಸಾ |

ನಿರಾಶೀರ್ನಿರ್ಮಮೋ ಭೂತ್ವಾ ಯುಧ್ಯಸ್ವ ವಿಗತಜ್ವರಃ || 30 ||

(ಸರ್ವಾಣಿ) ಎಲ್ಲ (ಕರ್ಮಾಣಿ) ಕರ್ಮಗಳನ್ನೂ (ಮಯಿ) ಸರ್ವಜ್ಞನಾದ ಮತ್ತು ಪರಮೇಶ್ವರನಾದ ನನ್ನಲ್ಲಿ (ಅಧ್ಯಾತ್ಮ ಚೇತಸಾ) ಸರ್ವಾಂತರ್ಯಾಮಿ ಯೆಂಬ ಬುದ್ಧಿಯಿಂದ (ಸಂನ್ಯಸ್ಯ) ಒಪ್ಪಿಸಿ ಬಿಟ್ಟು -ಎಂದರೆ ಪರಮಾತ್ಮನ ಆಳಾಗಿ ದುಡಿಯುತ್ತೇನೆಂದು ಭಾವಿಸಿ ಕರ್ಮವನ್ನು ಮಾಡುತ್ತ (ನಿರಾಶೀಃ) ಯಾವ ಬಯಕೆಯೂ ಇಲ್ಲದವನಾಗಿ (ನಿರ್ಮಮಃ) ದೇಹಾದಿಗಳಲ್ಲಿಯೂ ಹೆಂಡಿರು, ಮಕ್ಕಳು - ಮೊದಲಾದವರಲ್ಲಿಯೂ ನನ್ನವರೆಂಬ ಅಭಿಮಾನವಿಲ್ಲದವನು (ಭೂತ್ವಾ) ಆಗಿ (ವಿಗತಜ್ವರಃ) ಬದುಕಿರುವಾಗ ಅಪಕೀರ್ತಿಯಾಗಲಿ ಸತ್ತ ಮೇಲೆ ನರಕವಾಗಲಿ ಗಂಟುಬೀಳುವದೆಂಬ ಸಂತಾಪವನ್ನು ಹಚ್ಚಿಕೊಳ್ಳದೆ (ಯುಧ್ಯಸ್ವ) ನೀನು ಉದ್ದೇಶ ಮಾಡಿರುವ ಯುದ್ಧವನ್ನು ಮಾಡು.

ಇದರ ಫಲವೇನೆಂದರೆ :—

ಯೇ ಮೇ ಮತಮಿದಂ ನಿತ್ಯಮನುತಿಷ್ಠಂತಿ ಮಾನವಾಃ |

ಶ್ರದ್ಧಾವಂತೋಽನುಸೂಯಂತೋ ಮುಚ್ಯಂತೇ ತೇಽಪಿ ಕರ್ಮಭಿಃ || 31 ||

ಆತ್ಮಜ್ಞಾನಿಗಳಂತು ತಮಗೆ ಕರ್ಮದ ಸಂಬಂಧವಿಲ್ಲವೆಂದು ತಿಳಿದವರಾಗಿ ಮುಕ್ತರಾಗುವರಷ್ಟೆ. (ನಿತ್ಯಂ) ಸೃಷ್ಟಿಕಾಲದಿಂದಲೂ ನಡೆದುಕೊಂಡು ಬಂದಿರುವಂಥ (ಇದಂ) ಈ (ಮೇ) ನನ್ನ (ಮತಂ) ಅಭಿಪ್ರಾಯವನ್ನು (ಶ್ರದ್ಧಾವಂತಃ) ನಿಜವಾಗಿ ಫಲಕಾರಿಯೆಂದು ನನ್ನ ಮೇಲೆ ವಿಶ್ವಾಸವುಳ್ಳವರಾಗಿ (ಅನಸೂಯಂತಃ) ದುಃಖರೂಪವಾದ ಯುದ್ಧವನ್ನು ಮಾಡೆಂಬ ಮಾತು ನಿರ್ದಯವನ್ನು ಸೂಚಿಸುವದೆಂದು ಮುಂತಾಗಿ ನನ್ನಲ್ಲಿ ಹುಳುಕನ್ನು ಹುಡುಕದವರಾಗಿ (ಯೇ)<sup>1</sup>. ಯಾವ (ಮಾನವಾಃ) ಮನುಷ್ಯರು (ಅನುತಿಷ್ಠಂತಿ) ಆಚರಿಸುತ್ತಾರೋ (ತೇಽಪಿ) ಅವರು ಕೂಡ, ಚಿತ್ತಶುದ್ಧಿಯನ್ನೂ ಜ್ಞಾನವನ್ನೂ ಹೊಂದಿ (ಕರ್ಮಭಿಃ) ಪುಣ್ಯ ಪಾಪಗಳಿಂದ (ಮುಚ್ಯಂತೇ) ಬಿಡುಗಡೆಯನ್ನು ಹೊಂದುತ್ತಾರೆ.

1. ಈ ಮಾತಿಗೆ 'ಯಾವಾಗಲೂ' ಎಂಬರ್ಥವನ್ನು ಮಾಡಿ 'ಅನುತಿಷ್ಠಂತಿ' ಎಂಬ ಮಾತಿಗೆ ವಿಶೇಷಣವಾಗಿಯೂ ಅರ್ಥವನ್ನು ಮಾಡಬಹುದು.

ಹಾಗಲ್ಲದೆ :—

ಯೇ ತ್ವೇತದಭ್ಯಸೂಯಂತೋ ನಾನುತಿಷ್ಠಂತಿ ಮೇ ಮತಮ್ |

ಸರ್ವಜ್ಞಾನವಿಮೂಢಾಂಸ್ತಾನ್ವಿದ್ಧಿ ನಷ್ಟಾನಚೇತಸಃ || 32 ||

(ಯೇ ತು) ಮತ್ತೆ ಯಾರು (ಏತತ್) ಈ (ಮೇ) ನನ್ನ (ಮತಂ) ಅಭಿಪ್ರಾಯವನ್ನು (ಅಭ್ಯಸೂಯಂತಃ) ದೋಷದೃಷ್ಟಿಯಿಂದ ನೋಡುವವರಾಗಿ (ನಾನುತಿಷ್ಠಂತಿ) ನಡೆಸುವುದಿಲ್ಲವೋ (ತಾನ್) ಅವರನ್ನು (ಸರ್ವಜ್ಞಾನ ವಿಮೂಢಾನ್) ಕರ್ಮಜ್ಞಾನ, ಆತ್ಮಜ್ಞಾನ- ಮೊದಲಾದ ಎಲ್ಲ ತಿಳಿವಳಿಕೆಗಳನ್ನೂ ತಪ್ಪಾಗಿ ತಿಳಿದುಕೊಂಡಿರುವವರನ್ನಾಗಿಯೂ (ನಷ್ಟಾನ್) ಪುರುಷಾರ್ಥಗಳನ್ನೆಲ್ಲ ಕಳೆದುಕೊಂಡು ಹಾಳಾಗಿ ಹೋದವರನ್ನಾಗಿಯೂ (ಅಚೇತಸಃ) ಅವಿವೇಕಿಗಳನ್ನಾಗಿಯೂ (ವಿದ್ಧಿ) ತಿಳಿ.

ಜನರು ಇಂಥ ಸನ್ಮಾರ್ಗದಲ್ಲೇಕೆ ಮುಂದುವರಿಯುವುದಿಲ್ಲವೆಂದರೆ :—

ಸದೃಶಂ ಚೇಷ್ಟತೇ ಸ್ವಸ್ಯಾಃ ಪ್ರಕೃತೇರ್ಜ್ಞಾನವಾನಪಿ |

ಪ್ರಕೃತಿಂ ಯಾಂತಿ ಭೂತಾನಿ ನಿಗ್ರಹಂ ಕಿಂ ಕರಿಷ್ಯತಿ || 33 ||

(ಜ್ಞಾನವಾನಪಿ) ಒಳ್ಳೆಯದನ್ನೂ ಕೆಟ್ಟದನ್ನೂ ಬಿಡಿಸಿ ತಿಳಿಯಬಲ್ಲವನು ಕೂಡ (ಸ್ವಸ್ಯಾಃ) ತನ್ನ (ಪ್ರಕೃತೇಃ) ಹುಟ್ಟುಗುಣಕ್ಕೆ- ಎಂದರೆ ಹಿಂದಿನ ಅನೇಕ ಜನ್ಮಗಳಲ್ಲಿ ಮಾಡಿದ ಧರ್ಮಾಧರ್ಮಗಳ ಪರಿಣಾಮವಾಗಿ ಈ ಜನ್ಮದಲ್ಲಿ ಬಂದಿರುವ ಮನಸ್ಸಿನ ಸಂಸ್ಕಾರಕ್ಕೆ (ಸದೃಶಂ) ಸರಿಯಾಗಿ (ಚೇಷ್ಟತೇ) ನಡೆಯುವನು. ಏಕೆಂದರೆ ಸಹಜವಾಗಿ (ಭೂತಾನಿ) ಎಲ್ಲ ಪ್ರಾಣಿಗಳೂ (ಪ್ರಕೃತಿಂ) ಹುಟ್ಟುಗುಣವನ್ನು (ಯಾಂತಿ) ಹಿಂಬಾಲಿಸುತ್ತವೆ. (ನಿಗ್ರಹಃ) ಅದರ ಎದೆಯನ್ನು ಮೆಟ್ಟಿ ತುಳಿಯುವ ಉದ್ಯೋಗವು (ಕಿಂ ಕರಿಷ್ಯತಿ) ಏನು ಮಾಡುತ್ತದೆ ? ಹೀಗೆ ಸಾಮಾನ್ಯವಾಗಿ ಹುಟ್ಟುಗುಣವನ್ನು ಎದುರಿಸುವದು ಬಹು ಬಿಗಿಯಾದ ಕೆಲಸವಾದ್ದರಿಂದ ಪಾಪವು ನರಕಕ್ಕೆ ಸಾಧನವೆಂದು ತಿಳಿದಿದ್ದರೂ ಮನುಷ್ಯನು ತನ್ನ ಮನಸ್ಸಿನಲ್ಲಿರುವ ಬಲವಾದ ಪಾಪಸಂಸ್ಕಾರದ ಪ್ರೇರಣೆಯಿಂದ ಪಾಪಕರ್ಮದಲ್ಲಿಯೇ ಮುಂದುವರಿಯುತ್ತಾನೆ.

ಹೀಗೆ ಪುರುಷ ಪ್ರಯತ್ನವೇನೂ ಸಾಗುವುದಿಲ್ಲವೆಂದಮೇಲೆ ಇಂಥದ್ದನ್ನು ಮಾಡೆಂಬ ಅಥವಾ ಇಂಥದ್ದನ್ನು ಬಿಡೆಂಬ ಶಾಸ್ತ್ರಗಳೆಲ್ಲ ಕೆಲಸಕ್ಕೆ ಬರದೆ ಹೋಗುವವಲ್ಲ! ಎಂದರೆ :—

ಇಂದ್ರಿಯಸ್ಯೇಂದ್ರಿಯಸ್ಯಾರ್ಥೇ ರಾಗದ್ವೇಷೌ ವ್ಯವಸ್ಥಿತೌ |

ತಯೋರ್ನ ವಶಮಾಗಚ್ಛೇತ್ತ್ವಾ ಹ್ಯಸ್ಯ ಪರಿಪಂಥಿನೌ || 34 ||

(ಇಂದ್ರಿಯಸ್ಯೇಂದ್ರಿಯಸ್ಯ) ಕಣ್ಣು, ಕಿವಿ - ಮೊದಲಾದ ಎಲ್ಲ ಇಂದ್ರಿಯ ಗಳಿಗೂ (ಅರ್ಥೇ) ರೂಪ, ಶಬ್ದ - ಮೊದಲಾದ ಅವವುಗಳ ವಿಷಯಗಳಲ್ಲಿ (ರಾಗದ್ವೇಷೌ) ಬೇಕೆನಿಸಿದಾಗ ಪ್ರೀತಿಯೂ ಬೇಡವೆನಿಸಿದಾಗ ಹಗೆತನವೂ ತೋರುವದು (ವ್ಯವಸ್ಥಿತೌ) ನಿಯಮವಾಗಿದೆ. ಶಾಸ್ತ್ರಜ್ಞಾನವಿಲ್ಲದೆ ಬರೀ ಹುಟ್ಟುಗುಣದ ಬಾಲವನ್ನು ಹಿಡಿದುಕೊಂಡು ಸಾಗುವವರು ಯಾವದಾದ ರೊಂದು ವಿಷಯವನ್ನು ಕಂಡೊಡನೆ ಅದು ಬೇಕೆಂಬ ಪ್ರೀತಿಗೂ ಅಥವಾ ಬೇಡವೆಂದು ಹಗೆತನಕ್ಕೂ ಒಳಗಾಗಿ ಬಿಡುತ್ತಾರೆ. ಶಾಸ್ತ್ರಾರ್ಥವನ್ನು ತಿಳಿದು ನಡೆಯುವವರು ಶಾಸ್ತ್ರವು ಹೇಳಿದಂತೆ ಮಾಡುವೆವೆಂದು ಮಾಡಬೇಕೇ ಹೊರತು (ತಯೋಃ) ಹುಟ್ಟುಗುಣದಿಂದ ತೋರುವ ರಾಗದ್ವೇಷಗಳಿಗೆ (ವಶಂ ನಾಗಚ್ಛೇತ್) ಅಡಿಯಾಳಾಗಬಾರದು. (ಹಿ) ಏಕೆಂದರೆ (ತೌ) ಆ ಹುಟ್ಟುಗುಣ ದಿಂದ ತೋರುವ ರಾಗದ್ವೇಷಗಳು (ಅಸ್ಯ) ಈ ಮನುಷ್ಯನಿಗೆ (ಪರಿಪಂಥಿನೌ) ಶ್ರೇಯೋಮಾರ್ಗಕ್ಕೆ ಅಡ್ಡವಾದಂಥವುಗಳು.

ಭಿಕ್ಷಾಚರಣೆಯು ಶಾಸ್ತ್ರವಿಹಿತವಾದ ಕರ್ಮವೇ ಆದ್ದರಿಂದ ದುಃಖರೂಪ ವಾದ ಯುದ್ಧವನ್ನು ಬಿಟ್ಟು ಅದನ್ನೇಕೆ ಹಿಡಿಯಬಾರದೆಂದರೆ :—

ಶ್ರೇಯಾನ್ ಸ್ವಧರ್ಮೋ ವಿಗುಣಃ ಪರಧರ್ಮಾತ್ ಸ್ವನುಷ್ಠಿತಾತ್ |

ಸ್ವಧರ್ಮೇ ನಿಧನಂ ಶ್ರೇಯಃ ಪರಧರ್ಮೋ ಭಯಾವಹಃ || 35 ||

(ಸ್ವಧರ್ಮಃ) ಶಾಸ್ತ್ರದಲ್ಲಿ ತನತನಗೆ ವಿಹಿತವಾಗಿರುವ ಧರ್ಮವು (ವಿಗುಣಃ) ಗುಣದಲ್ಲಿ ಕೊರತೆಯಾದದ್ದೆಂದು ಕಂಡರೂ, ಅದನ್ನು ಆಚರಿಸುವದು (ಸ್ವನುಷ್ಠಿತಾತ್) ಚೆನ್ನಾಗಿ ನೆರವೇರಿಸಿದಂಥ (ಪರಧರ್ಮಾತ್) ಮತ್ತೊಬ್ಬನಿಗೊಪ್ಪುವ ಧರ್ಮಕ್ಕಿಂತ ಎಂದರೆ ಮತ್ತೊಬ್ಬನಿಗೆಂದು ಶಾಸ್ತ್ರದಲ್ಲಿ ವಿಹಿತವಾಗಿರುವ ಧರ್ಮವನ್ನು ತಾನು ಚೆನ್ನಾಗಿ ನೆರವೇರಿಸಿದ್ದಕ್ಕಿಂತ (ಶ್ರೇಯಾನ್) ಮೇಲು. ಏಕೆಂದರೆ (ಸ್ವಧರ್ಮೇ) ಶಾಸ್ತ್ರದಲ್ಲಿ ತನಗೆ ವಿಹಿತವಾಗಿರುವ ಧರ್ಮ ವನ್ನು ನಡೆಸುವದರಲ್ಲಿ (ನಿಧನಂ) ಸಾವು ಒದಗಿದರೂ (ಶ್ರೇಯಃ) ಪರಧರ್ಮ ದಲ್ಲಿ ಬದುಕುವದಕ್ಕಿಂತ ಒಳ್ಳೆಯದೆ. ಹೇಗೆಂದರೆ ಅದರಿಂದ ಬದುಕಿರುವಾಗ ಕೀರ್ತಿಯೂ ಸತ್ತ ಮೇಲೆ ಸ್ವರ್ಗವೂ ದೊರೆಯುವವು. (ಪರಧರ್ಮಃ) ಹೆಚ್ಚು ಗುಣವು ಕಂಡರೂ ಮತ್ತೊಬ್ಬನಿಗೆ ಹೇಳಿರುವ ಧರ್ಮವು (ಭಯಾವಹಃ)

ಭಯವನ್ನುಂಟುಮಾಡುವದು. ಹೇಗೆಂದರೆ ಅದರಿಂದ ಬದುಕಿರುವಾಗ ಅಪಯಶಸ್ಸೂ ಸತ್ತ ಮೇಲೆ ನರಕವೂ ಆಗುವವು. ಅರ್ಜುನನೇ, ಕೇಳು. ನೀನು ಕ್ಷತ್ರಿಯ. ಯುದ್ಧವು ನಿನ್ನ ಧರ್ಮ. ಭಿಕ್ಷಾಚರಣೆಯು ಬ್ರಾಹ್ಮಣರ ಧರ್ಮ. ನೀನು ಬ್ರಾಹ್ಮಣರ ಧರ್ಮವನ್ನು ಹಿಡಿಯುವದಕ್ಕಿಂತ ನಿನ್ನ ಧರ್ಮವಾದ ಯುದ್ಧದಲ್ಲಿ ಸಾಯುವದಾದರೂ ಮೇಲು.

ಮನುಷ್ಯನಿಗಾಗುವ ಅನರ್ಥಗಳಿಗೆಲ್ಲ ಮೂಲವಾದ ಒಂದನ್ನು ತಿಳಿಯಬೇಕೆಂದು,

ಅರ್ಜುನ ಉವಾಚ ಅರ್ಜುನನು ಹೇಳಿದ್ದು : —

ಅಥ ಕೇನ ಪ್ರಯುಕ್ತೋಽಯಂ ಪಾಪಂ ಚರತಿ ಪುರುಷಃ |

ಅನಿಚ್ಛನ್ನಪಿ ವಾರ್ಷ್ಣೇಯ ಬಲಾದಿವ ನಿಯೋಜಿತಃ || 36 ||

(ವಾರ್ಷ್ಣೇಯ) ಕೃಷ್ಣನೇ, ಕೇಳು. (ಅಥ) ಇನ್ನು (ಅಯಂ) ಈ (ಪುರುಷಃ) ಮನುಷ್ಯನು (ಕೇನ) ಯಾರಿಂದ (ಪ್ರಯುಕ್ತಃ) ಅಪ್ಪಣೆಯನ್ನು ಹೊಂದಿ (ಅನಿಚ್ಛನ್ನಪಿ) ತನಗೆ ಬೇಡವಾದರೂ (ಬಲಾತ್) ತನಗಿಂತ ಬಲಿಷ್ಠ ರಾದ ರಾಜ ಮೊದಲಾದವರಿಂದ (ನಿಯೋಜಿತ ಇವ) ಅಪ್ಪಣೆಯನ್ನು ಹೊಂದಿ ನಡೆಸುವವನ ಹಾಗೆ (ಪಾಪಂ) ಪಾಪಕರ್ಮವನ್ನು (ಚರತಿ) ಮಾಡುತ್ತಾನೆ?

ಶ್ರೀಭಗವಾನುವಾಚ ಭಗವಂತನಾದ ಶ್ರೀಕೃಷ್ಣನು ಹೇಳಿದ್ದು :—

ಕಾಮ ಏಷ ಕ್ರೋಧ ಏಷ ರಜೋಗುಣಸಮುದ್ಭವಃ |<sup>1</sup>

ಮಹಾಶನೋ ಮಹಾಪಾಪ್ಮಾ ವಿದ್ವೇನಮಿಹ ವೈರಿಣಮ್ || 37 ||

ಎಲ್ಲ ಅನರ್ಥಗಳಿಗೂ ಕಾರಣವಾಗಿ ಲೋಕಕ್ಕೆಲ್ಲ ಶತ್ರುವಾಗಿರುವ ಅದು ಯಾವದೆಂದರೆ (ರಜೋಗುಣಸಮುದ್ಭವಃ) ರಜೋಗುಣವೇ ಉತ್ಪತ್ತಿಸ್ಥಾನವಾಗಿರುವ ಅಥವಾ ರಜೋಗುಣದಿಂದ ಹುಟ್ಟಿರುವ (ಏಷಃ) ಈ (ಕಾಮಃ) ಬಯಕೆಯು. ಮನುಷ್ಯನಿಗೆ ಬಯಕೆಯುಂಟಾಗುತ್ತಲೆ ಅದು ತನ್ನ ಚಟವನ್ನು ತೀರಿಸಿಕೊಳ್ಳುವದಕ್ಕಾಗಿ ಮನುಷ್ಯನನ್ನು ರಜೋಗುಣದ ಕಾರ್ಯವಾದ ದುಡಿತದಲ್ಲಿ ತೊಡಗಿಸುತ್ತದೆ. ದುಡಿತದಿಂದ ದುಃಖವಾಗುವದು ಎಲ್ಲರಿಗೂ ಗೊತ್ತೇ

1. "ಕಾಮಮಯ ಏವಾಯಂ ಪುರುಷಃ" - ಈ ಪುರುಷನು ಬಯಕೆಯ ಮೂರ್ತಿಯಾಗಿರುವನು - ಶ್ರು.



ಇದೆ. (ಏಷಃ) ಇದೆ (ಕ್ರೋಧಃ) ಸಿಟ್ಟು. ಬಯಕೆ ತೀರುವದಕ್ಕೇನಾದರೂ ಅಡಚಣೆಯುಂಟಾದರೆ ಆ ಬಯಕೆಯೇ ಸಿಟ್ಟಿನ ರೂಪದಲ್ಲಿ ಕಾಣುತ್ತದೆ. ಈ ಕಾಮವು ಬಹಳ ಕೆಟ್ಟದ್ದು. ಏಕೆಂದರೆ ಇದು (ಮಹಾಶನಃ) ಎಷ್ಟು ಹೊಟ್ಟೆಗೆ ಹಾಕಿದರೂ ನುಂಗಿ ನೀರು ಕುಡಿದು ಇನ್ನೂ ಬೇಕೆಂದು ಹಾಹಾಕಾರ ಮಾಡುವದು. ಅಗ್ನಿಗೆ ತುಪ್ಪವನ್ನು ಎರೆದಷ್ಟೂ ಅದು ಮತ್ತಷ್ಟು ಬೇಕೆಂದು ನಾಲಿಗೆಯನ್ನು ಮುಂದಕ್ಕೆ ಚಾಚುವಂತೆ ಮನುಷ್ಯನಿಗೆ ಎಷ್ಟು ಸುಖಸೌಕರ್ಯಗಳು ದೊರೆತರೂ ಸಾಲದೆ ಇನ್ನೂ ಬೇಕುಬೇಕೆನಿಸುವದು. ಇದರ ಮೇಲೆ ಇದು (ಮಹಾಪಾಪ್ಮಾ) ಬಹು ದೊಡ್ಡ ಪಾಪಿಯು. ಮನುಷ್ಯನನ್ನು ನಿರ್ದಯದಿಂದ ಪಾಪದ ಕಡೆಗೇ ನೂಕುತ್ತಿರುವದು. ಆದ್ದರಿಂದ (ಇಹ) ಈ ಲೋಕದಲ್ಲಿ (ಏನಂ) ಈ ಕಾಮವನ್ನು (ವೈರಿಣಂ) ಹಗೆಯನ್ನಾಗಿ (ವಿದ್ಧಿ) ತಿಳಿ.

ಆದು ಬಂದು ಹೇಗೆ ಮುತ್ತಿಗೆಯನ್ನು ಹಾಕಿರುವದೆಂದರೆ :—

ಧೂಮೇನಾವ್ರಿಯತೇ ವಹ್ನಿರ್ಯಥಾದರ್ಶೋ ಮಲೇನ ಚ |

ಯಥೋಲ್ಪೇನಾವೃತೋ ಗರ್ಭಸ್ತಥಾ ತೇನೇದಮಾವೃತಮ್ || 38 ||

(ಯಥಾ) ಹೇಗೆ (ವಹ್ನಿಃ) ಬೆಳಕು ಕೊಡುವ ಸ್ವಭಾವದ ಅಗ್ನಿಯು (ಧೂಮೇನ) ತನ್ನಿಂದಲೇ ಹುಟ್ಟಿದ ಕತ್ತಲೆಯ ರೂಪವಾದ ಹೊಗೆಯಿಂದ (ಆವ್ರಿಯತೇ) ಮುಸುಕನ್ನು ಹಾಕಿಕೊಂಡಿರುವದೋ, ಮತ್ತು ಅಷ್ಟೇ ಏಕೆ? ಇನ್ನೂ ದಟ್ಟವಾಗಿ (ಆದರ್ಶಃ) ಕನ್ನಡಿಯು (ಮಲೇನಚ) ಧೂಲಿಯಿಂದ ಮುಚ್ಚಿಕೊಂಡಿರುವದೋ, ಇನ್ನೂ ಚೆನ್ನಾಗಿ ನೋಡಿದರೆ (ಯಥಾ) ಹೇಗೆ (ಗರ್ಭಃ) ಹೊಟ್ಟೆ ಯೊಳಗಿರುವ ಗರ್ಭವು (ಉಲ್ಪೇನ) ಜರಾಯುವೆಂಬ ಚರ್ಮದ ಚೀಲದಿಂದ (ಆವೃತಃ) ಮುಚ್ಚಿಕೊಂಡಿರುವದೋ (ತಥಾ) ಹಾಗೆ (ತೇನ) ಆ ಕಾಮದಿಂದ (ಇದಂ) ಇದು (ಆವೃತಂ) ಹೆಚ್ಚು ಹೆಚ್ಚು ದಟ್ಟವಾಗಿ ಮುಚ್ಚಿಕೊಂಡಿರುವದು.

ಕಾಮವು ಯಾವದನ್ನು ಮುಚ್ಚಿಕೊಂಡಿರುವದೆಂದರೆ :—

ಆವೃತಂ ಜ್ಞಾನಮೇತೇನ ಜ್ಞಾನಿನೋ ನಿತ್ಯವೈರಿಣಾ |

ಕಾಮರೂಪೇಣ ಕೌಂತೇಯ ದುಷ್ಪೂರೇಣಾನಲೇನ ಚ || 39 ||

(ಕೌಂತೇಯ) ಅರ್ಜುನನೇ, ಕೇಳು. ಅವಿವೇಕಿಗೆ ತಾನು ಬಯಸಿದ ವಸ್ತು ದೊರೆತಾಗ ಆ ಬಯಕೆಯು ಗೆಳೆಯನಂತೆ ಕಂಡರೂ (ಜ್ಞಾನಿನಃ) ವಿವೇಕಿಗೆ (ನಿತ್ಯವೈರಿಣಾ) ಈ ಬಯಕೆಯು ನನ್ನನ್ನು ಅನರ್ಥವೆಂಬ ಕೊರಕಲಿಗೆ ಕೆಡಹುವದೆಂದು ಮೊದಲೇ ಗೊತ್ತಿರುವದರಿಂದ ಬಯಸಿದ ವಸ್ತು ದೊರೆತಾಗಲೂ -

ಯಾವಾಗಲೂ - ಹಗೆಯಾಗಿರುವಂಥ ಮತ್ತು ಅವಿವೇಕಿಗಳಿಗಾದರೂ ದೊರೆತ ವಸ್ತು ಕಳೆದು ಹೋದರೆ ದುಃಖವಾಗುವದಿಷ್ಟೇ ಅಲ್ಲದೆ ಅದು ದೊರೆತಿರುವಾಗಲೂ (ದುಷ್ಟೂರೇಣ) ಎಷ್ಟು ಹಾಕಿದರೂ ತುಂಬದೆ ಇರುವಂಥ (ಅನಲೇನ ಚ) ಸಾಕೆನಿಸದಿರುವಂಥಾದ್ದೂ ಆದ (ಏತೇನ) ಈ (ಕಾಮರೂಪೇಣ) ಬಯಕೆಯೆಂಬುದರಿಂದ (ಜ್ಞಾನಂ) ವಿವೇಕದ ಬುದ್ಧಿಯು (ಆವೃತಂ) ಮುಚ್ಚಿ ಹಾಕಲ್ಪಟ್ಟಿರುವದು.

ಅದು ಎಲ್ಲಿ ಮನೆ ಮಾಡಿಕೊಂಡಿರುವದೆಂದರೆ :-

ಇಂದ್ರಿಯಾಣಿ ಮನೋ ಬುದ್ಧಿರಸ್ಯಾಧಿಷ್ಠಾನಮುಚ್ಯತೇ |

ಏತೈರ್ವಿಮೋಹಯತ್ಯೇಷ ಜ್ಞಾನಮಾವೃತ್ಯ ದೇಹಿನಮ್ || 40 ||

ರಾಜನಿಗೆ ಬೆಟ್ಟದ ಮೇಲಿನ ಕೋಟೆಯು ವಾಸಸ್ಥಾನವಾಗಿರುವಂತೆ ಬಯಕೆಗೆ (ಇಂದ್ರಿಯಾಣಿ) ಜ್ಞಾನೇಂದ್ರಿಯಗಳು (ಮನಃ) ಮನಸ್ಸು (ಬುದ್ಧಿಃ) ಬುದ್ಧಿಯು - ಇವು (ಅಸ್ಯ) ಈ ಬಯಕೆಯ (ಅಧಿಷ್ಠಾನಂ) ವಾಸಸ್ಥಾನವು (ಉಚ್ಯತೇ) ಎನಿಸುವದು. (ಏತೈಃ) ಈ ಮೂರು ಆಶ್ರಯಗಳಿಂದಲೆ (ಏಷಃ) ಈ ಬಯಕೆಯು (ಜ್ಞಾನಂ) ವಿವೇಕದ ಬುದ್ಧಿಯನ್ನು (ಆವೃತ್ಯ) ಮುಚ್ಚಿ ಕೊಂಡು (ದೇಹಿನಮ್) ದೇಹಾಭಿಮಾನಿಯಾದ ಜೀವನನ್ನು (ವಿಮೋಹ ಯತಿ) ಚೆನ್ನಾಗಿ ಮಂಕುಬೂದಿಯನ್ನು ತಳೆಯುವದು.

ಆದ್ದರಿಂದ :-

ತಸ್ಮಾತ್ತ್ವಮಿಂದ್ರಿಯಾಣ್ಯಾದೌ ನಿಯಮ್ಯ ಭರತರ್ಷಭ |

ಪಾಪ್ಮಾನಂ ಪ್ರಜಹೀಹ್ಯೇನಂ<sup>1</sup> ಜ್ಞಾನವಿಜ್ಞಾನನಾಶನಮ್ || 41 ||

(ಭರತರ್ಷಭ) ಅರ್ಜುನನೆ, ಕೇಳು. (ತಸ್ಮಾತ್) ಇಂದ್ರಿಯಗಳು, ಮನಸ್ಸು ಬುದ್ಧಿ - ಇವೇ ಬಯಕೆಗೆ ಆಶ್ರಯವಾದ್ದರಿಂದ (ತ್ವಂ) ನೀನು (ಆದೌ) ಮೊದಲೇ (ಇಂದ್ರಿಯಾಣಿ) ಇಂದ್ರಿಯಮನೋಬುದ್ಧಿಗಳನ್ನು (ನಿಯಮ್ಯ) ಹಿಡಿಯಲ್ಲಿಟ್ಟುಕೊಂಡು (ಪಾಪ್ಮಾನಂ) ಪಾಪಸ್ವಭಾವದ್ದಾದಂಥ ಮತ್ತು (ಜ್ಞಾನ ವಿಜ್ಞಾನನಾಶನಮ್) ಶಾಸ್ತ್ರದಿಂದಲೂ ಗುರುಗಳಿಂದಲೂ ಆತ್ಮ ವಿಚಾರವಾಗಿ ತಿಳಿದ ಜ್ಞಾನವನ್ನೂ ಅದನ್ನು ಆದಷ್ಟು ಅಳವಡಿಸಿಕೊಂಡ - ಎಂದರೆ

1. "ಪ್ರಜ ಹಿ ಹ್ಯೇನಂ" ಎಂದು ಪಾಠಾಂತರವಿದೆ. (ಹಿ) ಆದ್ದರಿಂದ (ಏನಂ) ಈ ಬಯಕೆಯನ್ನು (ಪ್ರಜಹಿ) ನಾಶಮಾಡು- ಎಂದರ್ಥ.

ಮೈಗೂಡಿಸಿಕೊಂಡ - ವಿಜ್ಞಾನವನ್ನೂ ಹಾಳುಮಾಡುವಂಥ (ಏನಂ) ಈ ಬಯಕೆಯನ್ನು (ಪ್ರಜಹೀಹಿ) ತೊರೆದು ಬಿಡು.

ಯಾವದರ ಬೆಂಬಲದಿಂದ ಬಯಕೆಯನ್ನು ಗೆಲ್ಲಬೇಕೆಂದರೆ :—

ಇಂದ್ರಿಯಾಣಿ ಪರಾಣ್ಯಾಹುರಿಂದ್ರಿಯೇಭ್ಯಃ ಪರಂ ಮನಃ |

ಮನಸಸ್ತು ಪರಾ ಬುದ್ಧಿಯೋಽ ಬುದ್ಧೇಃ ಪರತಸ್ತು ಸಃ || 42 ||

ಏವಂ ಬುದ್ಧೇಃ ಪರಂ ಬುದ್ಧ್ವಾ ಸಂಸ್ತಭ್ಯಾತ್ಮಾನಮಾತ್ಮನಾ |

ಜಹಿ ಶತ್ರುಂ ಮಹಾಬಾಹೋ ಕಾಮರೂಪಂ ದುರಾಸದಂ ||43||

(ಇಂದ್ರಿಯಾಣಿ) ಸೂಕ್ಷ್ಮವಾಗಿಯೂ ತಿಳಿಯುವವುಗಳಾಗಿಯೂ ವ್ಯಾಪಕಗಳಾಗಿಯೂ ಒಳಗಿರುವವುಗಳಾಗಿಯೂ ಇರುವ ಇಂದ್ರಿಯಗಳು (ಪರಾಣಿ) ಸ್ಥೂಲವೂ ಜಡವೂ ಪರಿಚ್ಛಿನ್ನವೂ ಹೊರಗಣದೂ ಆದ ದೇಹವೇ ಮೊದಲಾದ ಎಲ್ಲ ವಸ್ತುಗಳಿಗಿಂತ ಹೆಚ್ಚಿನ ಯೋಗ್ಯತೆಯವೆಂದು (ಆಹುಃ) ಹೇಳುವರು. (ಇಂದ್ರಿಯೇಭ್ಯಃ) ಆ ಇಂದ್ರಿಯಗಳಿಗಿಂತಲೂ (ಮನಃ) ಇಂದ್ರಿಯಗಳಿಗೆ ಪ್ರೇರಕವಾದಂಥ ಮನಸ್ಸು (ಪರಂ) ಹೆಚ್ಚಿನ ಯೋಗ್ಯತೆಯದು. (ಮನಸಸ್ತು) ಆ ಮನಸ್ಸಿಗಿಂತಲೂ (ಬುದ್ಧಿಃ) ಆ ಮನಸ್ಸಿನ ಮೇಲೆಯೂ ಅಧಿಕಾರವನ್ನು ಮಾಡುವ ಬುದ್ಧಿಯು (ಪರಾ) ಹೆಚ್ಚಿನ ಯೋಗ್ಯತೆಯದು. (ಬುದ್ಧೇಃ) ಆ ಬುದ್ಧಿಗಿಂತಲೂ (ಪರತಸ್ತು) ಮೇಲಿನವನಾಗಿ (ಯಃ) ಎಲ್ಲಕ್ಕೂ ಒಳಗೆ ಯಾವನಿರುವನೋ, ಯಾವನನ್ನು ಬಯಕೆಯು ಮುಸುಕಿಕೊಂಡಿರುವದೆಂದು ಹೇಳಿದವೋ ಅವನು (ಸಃ) ಆ ಪರಮಾತ್ಮನು (ಮಹಾಬಾಹೋ) ಅರ್ಜುನನೇ, ಕೇಳು. ವಿಷಯಗಳ ಮೇಲಿನ ಪ್ರೀತಿಯು ಪರಮಾತ್ಮದರ್ಶನವಾದಾಗ ಮಾತ್ರ ಹೋಗುವದೆಂದು ಹಿಂದೆ ಹೇಳಿದ್ದನ್ನು ಲಕ್ಷ್ಯದಲ್ಲಿಟ್ಟುಕೊಂಡು (ಏವಂ) ಹೀಗೆ (ಆತ್ಮಾನಂ) ತನ್ನ ಆತ್ಮಸ್ವರೂಪವನ್ನು (ಬುದ್ಧೇಃ) ಬುದ್ಧಿಗಿಂತಲೂ (ಪರಂ) ಒಳಗಿನದಾಗಿ (ಬುದ್ಧ್ವಾ) ತಿಳಿದುಕೊಂಡು (ಆತ್ಮನಾ) ತನ್ನ ಶುದ್ಧವಾದ ಮನಸ್ಸಿನಿಂದ (ಸಂಸ್ತಭ್ಯಃ) ಆ ಭಾವನೆಯನ್ನು ಚೆನ್ನಾಗಿ ನಿಲ್ಲಿಸಿಕೊಂಡು (ದುರಾಸದಂ) ಬಹು ಕಷ್ಟದಿಂದ ವಶಮಾಡಿಕೊಳ್ಳಬೇಕಾಗಿರುವಂಥ (ಕಾಮರೂಪಂ) ಬಯಕೆಯೆಂಬ (ಶತ್ರುಂ) ಹಗೆಯನ್ನು (ಜಹಿ) ಕೊಲ್ಲು.

ಇಲ್ಲಿಗೆ ಕರ್ಮಯೋಗವೆಂಬ

ಮೂರನೆ ಅಧ್ಯಾಯವು ಮುಗಿಯಿತು.



## ನಾಲ್ಕನೆ ಅಧ್ಯಾಯ

ಶೋಕಮೋಹಗಳನ್ನು ಕಳೆಯುವದಕ್ಕಾಗಿ ಹೇಳಬೇಕಾದ ಜ್ಞಾನನಿಷ್ಠೆಯೂ ಅದನ್ನು ಗ್ರಹಿಸುವದಕ್ಕೆ ತಕ್ಕ ಯೋಗ್ಯತೆಯನ್ನು ತಂದು ಕೊಡುವ ಸಾಧನವಾಗಿ ಹೇಳಬೇಕಾದ ಕರ್ಮಯೋಗವೂ ಮುಗಿಯಿತೆಂಬುದನ್ನು ಸೂಚಿಸುವದಕ್ಕಾಗಿ ಈ ವಿದ್ಯೆಯು ಸಾಗಿ ಬಂದಿರುವ ಪರಂಪರೆಯನ್ನು ತಿಳಿಸುವದಕ್ಕೆ ಹೊರಟು :—

ಶ್ರೀಭಗವಾನುವಾಚ ಶ್ರೀಕೃಷ್ಣನು ಹೇಳಿದ್ದು-

ಇಮಂ ವಿವಸ್ವತೇ ಯೋಗಂ ಪ್ರೋಕ್ತವಾನಹಮವ್ಯಯಮ್ |

ವಿವಸ್ವಾನ್ಮನವೇ ಪ್ರಾಹ ಮನುರಿಕ್ಷ್ವಾ ಕವೇಽಬ್ರವೀತ್ || 1 ||

(ಅವ್ಯಯಂ) ಎಂದಿಗೂ ಮುಕ್ಯಾಗದಂಥ ಮೋಕ್ಷವನ್ನು ಕೊಟ್ಟೇ ಕೊಡುವದರಿಂದ ನಾಶವಿಲ್ಲದಂಥ (ಇಮಂ)<sup>1</sup> ಈ (ಯೋಗಂ) ಜ್ಞಾನ ಯೋಗವನ್ನೂ ಅದಕ್ಕೆ ಸಾಧನವಾದ ಕರ್ಮಯೋಗವನ್ನೂ (ಅಹಂ) ನಾನು (ವಿವಸ್ವತೇ) ಈ ಮನ್ವಂತರದ ಆದಿಪುರುಷನಾದ ಸೂರ್ಯನಿಗೆ, ಜಗದ್ರಕ್ಷಣೆ ಮೊದಲಾದವುಗಳ ಸಾಮರ್ಥ್ಯ ಉಂಟಾಗುವದಕ್ಕಾಗಿ ಸೃಷ್ಟಿಯ ಆರಂಭದಲ್ಲಿಯೆ (ಪ್ರೋಕ್ತವಾನ್) ಹೇಳಿದನು. (ವಿವಸ್ವಾನ್) ಆ ಸೂರ್ಯನು (ಮನವೇ) ತನ್ನ ಮಗನಾದ ಮನುವಿಗೆ (ಪ್ರಾಹ) ಹೇಳಿದನು. (ಮನುಃ) ಆ ಮನುವು (ಇಕ್ಷ್ವಾ ಕವೇ) ತನ್ನ ಮಗನಾದ ಇಕ್ಷ್ವಾಕುವಿಗೆ (ಅಬ್ರವೀತ್) ಹೇಳಿದನು.

1. 'ಇಮಂ' ಎಂಬುದು ಏಕವಚನವಾದ್ದರಿಂದ ಇದಕ್ಕೆ ಜ್ಞಾನಯೋಗವನ್ನಾಗಲಿ ಕರ್ಮಯೋಗವನ್ನಾಗಲಿ ಯಾವದಾದರೂ ಒಂದನ್ನು ಅರ್ಥವಾಗಿ ಹೇಳಬೇಕೆಂಬುದರ ಮೇಲೆ ಎರಡನ್ನೂ ಇಲ್ಲಿ ಸೇರಿಸಿ ಹೇಳಿರುವುದು ಸರಿಯಾಗಲಾರದೆಂದು ಸಂಶಯಗೊಳ್ಳಬಾರದು. ಜ್ಞಾನಯೋಗವೂ ಕರ್ಮಯೋಗವೂ ಒಂದಕ್ಕೊಂದು ಸಂಬಂಧವಿಲ್ಲದ ಬೇರೆಬೇರೆ ಸ್ವತಂತ್ರಯೋಗಗಳಾಗಿರದೆ ಕರ್ಮಯೋಗವು ಜ್ಞಾನಯೋಗಕ್ಕೆ ಅಂಗವಾದ್ದರಿಂದ ಒಂದೇ ಎಂಬ ದೃಷ್ಟಿಯಿಂದ ಇಲ್ಲಿ ಮಾಡಿರುವ ಅರ್ಥವು ಹೊಂದುವದು. ಈ ಅರ್ಥಕ್ಕೆ ಹಿಂದಿನ ಅಧ್ಯಾಯದ 3ನೇ ಶ್ಲೋಕದಲ್ಲಿ ಜ್ಞಾನಕರ್ಮಗಳೆರಡನ್ನೂ ಒಳಗೊಂಡ ಉಪದೇಶವನ್ನು ಸೂಚಿಸುವ 'ನಿಷ್ಠಾ' ಎಂಬ ಏಕವಚನದ ಪ್ರಯೋಗದ ಮತ್ತು ಮುಂದಿನ ಅಧ್ಯಾಯದ 4ನೇ ಶ್ಲೋಕದ ಬೆಂಬಲವೂ ಇರುವುದು.

ಆ ಯೋಗದ ಈಗಿನ ಸ್ಥಿತಿ ಹೇಗೆಂದರೆ :—

ಏವಂ ಪರಂಪರಾಪ್ರಾಪ್ತಮಿಮಂ ರಾಜರ್ಷಯೋ ವಿದುಃ |

ಸ ಕಾಲೇನೇಹ ಮಹತಾ ಯೋಗೋ ನಷ್ಟಃ ಪರಂತಪ || 2 ||

(ಪರಂತಪ) ಅರ್ಜುನನೆ, ಕೇಳು. (ಏವಂ) ಹೀಗೆ (ಪರಂಪರಾ ಪ್ರಾಪ್ತಂ) ಹಿಂದಿನಿಂದ ಒಬ್ಬರಿಂದೊಬ್ಬರಿಗೆ ನಡೆದು ಬಂದಂಥ (ಇಮಂ) ಇದನ್ನು (ರಾಜರ್ಷಯಃ) ರಾಜರೂ ಆಗಿ ಋಷಿಗಳ ಯೋಗ್ಯತೆಯನ್ನೂ ಪಡೆದಿದ್ದ ನಿಮಿ, ಜನಕ, ಅಜಾತಶತ್ರು, ಕೃಕೇಯ- ಮುಂತಾದವರು (ವಿದುಃ) ತಿಳಿದುಕೊಂಡರು. (ಸಃ) ಆ (ಯೋಗಃ) ಯೋಗವು (ಇಹ) ಈಗ (ಮಹತಾ ಕಾಲೇನ) ಬಹುಕಾಲದಿಂದ, ಜನರು ಇಂದ್ರಿಯಗಳನ್ನು ಹಿಡಿತದಲ್ಲಿಟ್ಟುಕೊಳ್ಳಲಾರದವ ರಾದ್ದರಿಂದ (ನಷ್ಟಃ) ಕೇಳುವವರೇ ದಿಕ್ಕಿಲ್ಲದೆ ಹೋಯಿತು.

ಅದಕ್ಕೆ ಹೊಸ ಹುರುಪನ್ನು ತಂದುಕೊಡುವದಕ್ಕಾಗಿ :—

ಸ ಏವಾಯಂ ಮಯಾ ತೇಽದ್ಯ ಯೋಗಃ ಪ್ರೋಕ್ತಃ ಪುರಾತನಃ |

ಭಕ್ತೋಽಸಿ ಮೇ ಸಖಾ ಚೇತಿ ರಹಸ್ಯಂ ಹ್ಯೇತದುತ್ತಮಮ್ || 3 ||

(ಮೇ) ನನಗೆ (ಭಕ್ತಃ ಅಸಿ) ಭಕ್ತನೂ ಆಗಿದ್ದಿ; (ಸಖಾ ಚ) ಗೆಲೆಯನೂ ಆಗಿದ್ದಿ- (ಇತಿ) ಎಂದು (ಪುರಾತನಃ) ಬಹು ಹಿಂದಿನದಾದ (ಸ ಏವ) ಅದೇ (ಅಯಂ) ಈ (ಯೋಗಃ) ಯೋಗವು (ಅದ್ಯ) ಈಗ (ಮಯಾ) ನನ್ನಿಂದ (ತೇ) ನಿನಗೆ (ಪ್ರೋಕ್ತಃ) ಹೇಳಲ್ಪಟ್ಟಿರುವದು. (ಹಿ) ಇಷ್ಟೇಕೆ ಹೇಳುವೆನೆಂದರೆ, ಇದು ಕಂಡಕಂಡವರಿಗೆ ಹೇಳತಕ್ಕದ್ದಲ್ಲ. (ಏತತ್) ಇದು (ಉತ್ತಮಮ್) ಹೆಚ್ಚಿನ (ರಹಸ್ಯಂ) ಗುಟ್ಟು.

ಈಗ ನನ್ನ ಓರಗೆಯವನಾದ ಇವನು ಸೃಷ್ಟಿಯ ಆದಿಯಲ್ಲಿಯೇ ಸೂರ್ಯನಿಗೆ ಹೇಗೆ ಹೇಳಿದನೆಂದು ಸಂಶಯಗೊಂಡು :—

ಅರ್ಜುನ ಉವಾಚ ಅರ್ಜುನನು ಹೇಳಿದ್ದು :—

ಅಪರಂ ಭವತೋ ಜನ್ಮ ಪರಂ ಜನ್ಮ ವಿವಸ್ವತಃ |

ಕಥಮೇತದ್ವಿಜಾನೀಯಾಂ ತ್ವಮಾದೌ ಪ್ರೋಕ್ತವಾನಿತಿ || 4 ||

(ಭವತಃ) ನಿನ್ನ (ಜನ್ಮ) ಹುಟ್ಟು (ಅಪರಂ) ಮೊನ್ನೆ ಮೊನ್ನೆ ವಸುದೇವನ

ಮನೆಯಲ್ಲಾದದ್ದು (ವಿವಸ್ವತಃ) ಸೂರ್ಯನ (ಜನ್ಮ) ಹುಟ್ಟು (ಪರಂ) ಸೃಷ್ಟಿಯ ಆರಂಭದ ಕಾಲದ್ದು ಹೀಗಿರುವಾಗ ಈಗ ನನಗೆ ಹೇಳುತ್ತಿರುವ (ತ್ವಂ) ನೀನು (ಆದೌ) ಸೃಷ್ಟಿಯ ಆದಿಯಲ್ಲಿ (ಪ್ರೋಕ್ತವಾನ್) ಸೂರ್ಯನಿಗೆ ಹೇಳಿದವನು (ಇತಿ) ಎಂದು (ಏತತ್) ಇದನ್ನು (ಕಥಂ) ಹೇಗೆ (ವಿಜಾನೀಯಾಂ) ಸಮಂಜಸವೆಂದು ತಿಳಿಯಲಿ?

ಅರ್ಜುನನ ಈ ದೇಹಾತ್ಮಬುದ್ಧಿಯನ್ನು ತೊಲಗಿಸಿ ಅವನಿಗೆ ತನ್ನ ಅಮಾನುಷತ್ವವನ್ನು ಮನಗಾಣಿಸಬೇಕೆಂದು :—

ಶ್ರೀಭಗವಾನುವಾಚ ಶ್ರೀ ಕೃಷ್ಣನು ಹೇಳಿದ್ದು :—

ಬಹೂನಿ ಮೇ ವ್ಯತೀತಾನಿ ಜನ್ಮಾನಿ ತವ ಚಾರ್ಜುನ |

ತಾನ್ಯಹಂ ವೇದ ಸರ್ವಾಣಿ ನ ತ್ವಂ ವೇತ್ಥ ಪರಂತಪ || 5 ||

(ಅರ್ಜುನ) ಅರ್ಜುನನೆ, ಕೇಳು. (ಮೇ) ನನಗೂ (ತವ ಚ) ನಿನಗೂ (ಬಹೂನಿ) ಲೆಕ್ಕವಿಲ್ಲದಷ್ಟು (ಜನ್ಮಾನಿ) ಹುಟ್ಟುಗಳು (ವ್ಯತೀತಾನಿ) ಕಳೆದು ಹೋಗಿವೆ. (ಪರಂತಪ) ಹಗ್ಗಗಳಿಗೆ ಧಗೆಯನ್ನುಂಟುಮಾಡುವಂಥ ಅರ್ಜುನನೆ, ಕೇಳು. (ಅಹಂ) ಯಾವಾಗಲೂ ಶುದ್ಧನಾಗಿ, ಜ್ಞಾನಸ್ವರೂಪನಾಗಿ, ಯಾವದೊಂದು ಮುಸುಕಿಗೂ ಒಳಪಡದಿರುವ ನಾನು (ತಾನಿ) ಆ (ಸರ್ವಾಣಿ) ಎಲ್ಲವನ್ನೂ (ವೇದ) ಬಲ್ಲೆನು. (ತ್ವಂ) ಪುಣ್ಯಪಾಪಗಳ ಮುಸುಕಿನೊಳಗೆ ಸಿಕ್ಕಿಬಿದ್ದಿರುವ ನೀನು (ನ ವೇತ್ಥ) ತಿಳಿಯೆ.

ಪುಣ್ಯಪಾಪಗಳಿಲ್ಲದ ನನಗೆ ಹುಟ್ಟುವಿಕೆ ಹೇಗೆಂದರೆ :—

ಅಜೋಽಪಿ ಸನ್ನವ್ಯಯಾತ್ಮಾ ಭೂತಾನಾಮಿಶ್ವರೋಽಪಿ ಸನ್ |

ಪ್ರಕೃತಿಂ ಸ್ವಾಮಧಿಷ್ಠಾಯ ಸಂಭವಾಮ್ಯಾತ್ಮಮಾಯಯಾ || 6 ||

ನಾನು (ಅಜೋಽಪಿ ಸನ್) ಹುಟ್ಟುವಿಕೆ ಇಲ್ಲದವನಾದರೂ (ಅವ್ಯಯಾತ್ಮಾ) ಅಚ್ಚಳಿಯದಿರುವ ಜ್ಞಾನಶಕ್ತಿಯುಳ್ಳವನಾದರೂ (ಭೂತಾನಾಂ) ಚತುರ್ಮುಖಬ್ರಹ್ಮನನ್ನು ಮೊದಲುಗೊಂಡು ಒಂದು ಮೋಟುಮರದವರೆಗೆ ಇರುವ ಎಲ್ಲ ಪ್ರಾಣಿಗಳಿಗೂ (ಈಶ್ವರೋಽಪಿ ಸನ್) ಆಳುವವನಾದರೂ, ಯಾವ ಮಾಯೆಗೊಳಗಾಗಿ ಯಾರೂ ನನ್ನನ್ನು ಅರಿಯದಿರುವರೂ ಅಂಥ (ಸ್ವಾಂ) ನನ್ನ (ಪ್ರಕೃತಿಂ) ಸತ್ತ್ವರಜಸ್ತಮೋಗುಣಾತ್ಮಕವಾದ ಮಾಯಾಶಕ್ತಿಯನ್ನು (ಅಧಿಷ್ಠಾಯ)

ನನ್ನ ವಶದಲ್ಲಿಟ್ಟುಕೊಂಡು (ಆತ್ಮಮಾಯಯಾ) ಆ ನನ್ನ ಮಾಯೆಯಿಂದ (ಸಂಭವಾಮಿ) ದೇಹದೊಡನೆ ಹುಟ್ಟಿದವನಂತೆ ಕಾಣಿಸಿಕೊಳ್ಳುತ್ತೇನೆ. ಹೀಗೆ ನನ್ನ ಹುಟ್ಟು ಮಾಯೆಯಿಂದ ತೋರುವದೇ ಹೊರತು ನಿಜವಾದದ್ದಲ್ಲ.

ಆ ಹುಟ್ಟುವಿಕೆಯ ಸಮಯವು ಯಾವದೆಂದರೆ :—

ಯದಾ ಯದಾ ಹಿ ಧರ್ಮಸ್ಯ ಗ್ಲಾನಿಭವತಿ ಭಾರತ |

ಅಭ್ಯುತ್ಥಾನಮಧರ್ಮಸ್ಯ ತದಾತ್ಮಾನಂ ಸೃಜಾಮ್ಯಹಮ್

||7||

(ಭಾರತ) ಅರ್ಜುನನೆ, ಕೇಳು. (ಧರ್ಮಸ್ಯ) ಬಯಕೆಯಿಂದ ಮಾಡಿದರೆ ಈ ಲೋಕದ ಸುಖಗಳನ್ನೂ ಸ್ವರ್ಗಲೋಕದ ಸುಖಗಳನ್ನೂ ಕೊಡುತ್ತ ಬಯಕೆಯನ್ನು ಬಿಟ್ಟೊಡನೆ ಚಿತ್ತಶುದ್ಧಿಯನ್ನೂ ಜ್ಞಾನವನ್ನೂ ಮೋಕ್ಷವನ್ನೂ ಗಳಿಸಿಕೊಡುವಂಥ ವರ್ಣಾಶ್ರಮಧರ್ಮಗಳ (ಗ್ಲಾನಿಃ) ಇಳುಗಡೆಯೂ (ಅಧರ್ಮಸ್ಯ) ಮಾಡಬಾರದೆಂದು ವೇದದಲ್ಲಿ ಹೇಳಿರುವ ಕರ್ಮಗಳ (ಅಭ್ಯುತ್ಥಾನಂ) ಏರಿಕೆಯೂ (ಯದಾ ಯದಾ ಹಿ) ಯಾವ ಯಾವ ಸಮಯದಲ್ಲಿ (ಭವತಿ) ಆಗುತ್ತದೋ (ತದಾ) ಆಗ (ಆತ್ಮಾನಂ) ನನ್ನನ್ನು (ಅಹಂ) ನಾನು (ಸೃಜಾಮಿ) ಮಾಯೆಯಿಂದ ಹುಟ್ಟಿಸುತ್ತೇನೆ.

ಆ ಹುಟ್ಟುವಿಕೆಯ ಪ್ರಯೋಜನವೇನೆಂದರೆ :—

ಪರಿತ್ರಾಣಾಯ ಸಾಧೂನಾಂ ವಿನಾಶಾಯ ಚ ದುಷ್ಕೃತಾಮ್ |

ಧರ್ಮಸಂಸ್ಥಾಪನಾರ್ಥಾಯ ಸಂಭವಾಮಿ ಯುಗೇ ಯುಗೇ ||8||

(ಸಾಧೂನಾಂ) ತಮ್ಮ ಉನ್ನತಿಗಾಗಿಯೂ ಇತರರಿಗೆ ಮೇಲು ಪಜ್ಜಿಯಾಗಿಯೂ ಪುಣ್ಯಕರ್ಮಗಳನ್ನು ಮಾಡುವಂಥ ಜನರ (ಪರಿತ್ರಾಣಾಯ) ರಕ್ಷಣೆಗಾಗಿಯೂ (ದುಷ್ಕೃತಾಂ) ತಮ್ಮ ಹಾನಿಯನ್ನೂ ಮಾಡಿಕೊಂಡು ಒಳ್ಳೆಯವರೆನಿಸಿಕೊಂಡಿರುವವರ ಗಂಟಲಿಗೆ ಗಾಣವಾಗಿ ಮಾಡಬಾರದಾದ ಕೆಲಸಗಳನ್ನು ಮಾಡುವವರ (ವಿನಾಶಾಯ ಚ) ನಾಶಕ್ಕಾಗಿಯೂ, ಇವೆರಡರ ಮೂಲಕವಾಗಿ (ಧರ್ಮಸಂಸ್ಥಾಪನಾರ್ಥಾಯ) ಜಗತ್ತಿನಲ್ಲಿ ಸತ್ಕರ್ಮಗಳನ್ನು ಚೆನ್ನಾಗಿ ನೆಲೆಗೊಳಿಸುವದಕ್ಕಾಗಿಯೂ (ಯುಗೇ ಯುಗೇ) ಪ್ರತಿಯುಗದಲ್ಲಿಯೂ- ಎಂದರೆ ಇಂಥದ್ದೊಂದು ಯುಗವೆಂಬ ನಿಯಮವಿಲ್ಲದೆ ಆಗಾಗ (ಸಂಭವಾಮಿ) ಹುಟ್ಟುತ್ತೇನೆ.

ಹೀಗೆ ತಿಳಿಯುವದು ಕೂಡ ಎಷ್ಟು ಫಲಕಾರಿಯಾಗಿರುವದೆಂದರೆ :—

ಜನ್ಮ ಕರ್ಮ ಚ ಮೇ ದಿವ್ಯಮೇವಂ ಯೋ ವೇತ್ತಿ ತತ್ತ್ವತಃ |

ತ್ಯಕ್ತ್ವಾ ದೇಹಂ ಪುನರ್ಜನ್ಮ ನೈತಿ ಮಾಮೇತಿ ಸೋಽರ್ಜುನ || 9 ||

(ದಿವ್ಯಂ) ಸತ್ತ್ವರಜಸ್ತಮೋಗುಣಗಳ ಸಂಬಂಧವಿಲ್ಲದೆ ಸ್ವತಂತ್ರವಾಗಿರುವಂಥ (ಮೇ) ನನ್ನ (ಜನ್ಮ) ಹುಟ್ಟನ್ನು (ಕರ್ಮ ಚ) ಕರ್ಮವನ್ನೂ (ಏವಂ) ಹುಟ್ಟುಮಾಯೆಯಿಂದಾಗಿರುವದೇ ಹೊರತು ಸಾಮಾನ್ಯರಂತೆ ಸುಖದುಃಖಕ್ಕೆ ಕಟ್ಟುಬಿದ್ದದ್ದಲ್ಲವೆಂದೂ ಕರ್ಮವು ಧರ್ಮದ ಸ್ಥಾಪನೆಗೆ ಹೊರತು ಸ್ವಪ್ರಯೋಜನಕ್ಕಲ್ಲವೆಂದೂ (ಯಃ) ಯಾವನು (ತತ್ತ್ವತಃ) ಇದ್ದದ್ದನ್ನಿದ್ದ ಹಾಗೆ (ವೇತ್ತಿ) ತಿಳಿಯುತ್ತಾನೋ ಅವನು (ದೇಹಂ) ದೇಹವನ್ನು (ತ್ಯಕ್ತ್ವಾ) ಬಿಟ್ಟ ಮೇಲೆ (ಪುನರ್ಜನ್ಮ) ಮತ್ತೆ ಹುಟ್ಟುವಿಕೆಯನ್ನು (ನೈತಿ) ಪಡೆಯುವದಿಲ್ಲ ಮತ್ತೇನೆಂದರೆ (ಅರ್ಜುನ) ಅರ್ಜುನನೇ, ಕೇಳು. (ಸಃ) ಅವನು (ಮಾಂ) ನನ್ನನ್ನು (ಏತಿ) ಪಡೆಯುತ್ತಾನೆ. ಎಂದರೆ ಮುಕ್ತನಾಗುತ್ತಾನೆ.

ಈ ಮೋಕ್ಷ ಮಾರ್ಗವು ಇಂದು ನಿನ್ನೆಯದಲ್ಲ :—

ವೀತರಾಗಭಯಕ್ರೋಧಾಃ ಮನ್ಮಯಾ ಮಾಮುಪಾಶ್ರಿತಾಃ |

ಬಹವೋ ಜ್ಞಾನತಪಸಾ ಪೂತಾ ಮದ್ಭಾವಮಾಗತಾಃ || 10 ||

(ವೀತರಾಗಭಯಕ್ರೋಧಾಃ) ಸ್ವರ್ಗ ಮೊದಲಾದವುಗಳನ್ನು ಪಡೆದುಕೊಳ್ಳಬೇಕೆಂಬ ಪ್ರೀತಿಯನ್ನೂ ಹೆಂಡತಿಮಕ್ಕಳನ್ನೂ ಹಣ ಕಾಸನ್ನೂ ಉಪೇಕ್ಷಿಸಿ ಜ್ಞಾನ ಮಾರ್ಗವನ್ನು ಹಿಡಿದ ನನ್ನ ಜೀವನಯಾತ್ರೆ ಹೇಗೆ ಸಾಗೀತೆಂಬ ಭಯವನ್ನೂ ವಿಷಯಗಳ ಮೇಲೆ ವೈರಾಗ್ಯವನ್ನು ಹುಟ್ಟಿಸುವ ಜ್ಞಾನಮಾರ್ಗವು ನನಗೆ ಹೇಗೆ ಹಿತವಾದೀತೆಂಬ ಹಗೆತನದ ಸಿಟ್ಟನ್ನೂ ಕಳೆದುಕೊಂಡಿರುವವರಾಗಿಯೂ (ಮನ್ಮಯಾಃ) ನನ್ನ ವಿಷಯದಲ್ಲಿಯೇ ಮನಸ್ಸನ್ನು ಹಾಕಿ ನನ್ನನ್ನು ಚೆನ್ನಾಗಿ ತಿಳಿದುಕೊಂಡಿರುವವರಾಗಿಯೂ (ಮಾಮುಪಾಶ್ರಿತಾಃ) ಬರೀ ತಿಳಿದುಕೊಂಡಿರುವದಷ್ಟೋ ಅಷ್ಟೇ ಅಲ್ಲದೆ ನನಗೇ ಶರಣುಬಂದಿರುವವರಾಗಿಯೂ (ಜ್ಞಾನತಪಸಾ) ಉಳಿದ ಯಾವ ತಪಸ್ಸುಗಳ ಗೋಜಿಗೂ ಹೋಗದೆ ಪರಮಾತ್ಮ ವಿಷಯಕವಾದ ಜ್ಞಾನವನ್ನು ಮೈಗೂಡಿಸಿಕೊಳ್ಳುವದೆಂಬ ತಪಸ್ಸಿನಿಂದ (ಪೂತಾಃ) ಪರಿಶುದ್ಧರಾದವರಾಗಿಯೂ ಇರುವ (ಬಹವಃ) ಅನೇಕರು (ಮದ್ಭಾವಂ) ಪರಿಮಾತ್ಮಸ್ವರೂಪವನ್ನು ಎಂದರೆ ಮೋಕ್ಷವನ್ನು (ಆಗತಾಃ) ಪಡೆದವರಾಗಿರುತ್ತಾರೆ.



ನನಗೆ ಶರಣು ಬಂದವರಿಗೆ ನಾನು ಮೋಕ್ಷವನ್ನು ಕೊಡುತ್ತೇನೆಂಬುದರ ಮೇಲೆ ನನ್ನನ್ನು ಪಕ್ಷಪಾತಿಯನ್ನಾಗಿ ತಿಳಿಯಬೇಡ ಏಕೆಂದರೆ :—

ಯೇ ಯಥಾಮಾಂ ಪ್ರಪದ್ಯಂತೇ ತಾಂಸ್ತಥೈವ ಭಜಾಮ್ಯಹಮ್ |

ಮಮ ವರ್ತಮಾನವರ್ತಂತೇ ಮನುಷ್ಯಾಃ ಪಾರ್ಥ ಸರ್ವಶಃ || 11 ||

(ಪಾರ್ಥ) ಅರ್ಜುನನೇ, ಕೇಳು. ನಾನು ಮೋಕ್ಷವನ್ನು ಕೊಡುವ ಸಮರ್ಥನಾದರೂ (ಯೇ) ಯಾರು (ಯಥಾ) ಯಾವ ಪ್ರಯೋಜನಕ್ಕಾಗಿ (ಮಾಂ) ನನ್ನನ್ನು (ಪ್ರಪದ್ಯಂತೇ) ಶರಣೆನ್ನುತ್ತಾರೋ (ತಾನ್) ಅವರನ್ನು (ತಥೈವ) ಹಾಗೆಯೇ ಎಂದರೆ ಅವರು ಕೇಳಿದ ಫಲವನ್ನು ಕೊಡುವದರ ಮೂಲಕವಾಗಿಯೇ (ಅಹಂ) ನಾನು (ಭಜಾಮಿ) ಅನುಗ್ರಹಿಸುತ್ತೇನೆ. ಜನರು ತಮ್ಮ ಪೀಡೆಯನ್ನು ಕಳೆದುಕೊಳ್ಳಬೇಕೆಂದೋ ಅಥವಾ ಬೇಕಾದಷ್ಟು ಹಣಕಾಸುಗಳನ್ನು ದೊರಕಿಸಿಕೊಳ್ಳಬೇಕೆಂದೋ ಬೇರೆ ಬೇರೆ ಪ್ರಯೋಜನಗಳನ್ನಪೇಕ್ಷಿಸುವದೇ ಹೆಚ್ಚು. ಆದ್ದರಿಂದ ನಾನು ಅವರಿಗೆ ಅದನ್ನೆ ಕೊಡುತ್ತೇನೆ. ಮೋಕ್ಷವನ್ನು ಬಯಸಿದವರಿಗೆ ಮಾತ್ರ ಮೋಕ್ಷವನ್ನು ಕೊಡುತ್ತೇನೆ. ಇಷ್ಟೇ ಹೊರತು ನಾನಾಗಿ ಒಬ್ಬರ ಕಣ್ಣಿಗೆ ಸುಣ್ಣವನ್ನೂ ಒಬ್ಬರ ಕಣ್ಣಿಗೆ ಬೆಣ್ಣೆಯನ್ನೂ ಹಚ್ಚುವದಿಲ್ಲ. ಇನ್ನು ನಾನು ನನಗೇ ಶರಣೆಂದವರಿಗೆ ಮಾತ್ರ ಫಲವನ್ನು ಕೊಡತಕ್ಕವನೆಂದೂ ತಿಳಿಯಬೇಡ. ಜನರು ಇಂದ್ರಾದಿದೇವತೆಗಳಿಗೆ ಶರಣೆಂದರೂ ಆ ಇಂದ್ರಾದಿದೇವತೆಗಳ ಆತ್ಮವು ನಾನೇ ಆದ್ದರಿಂದ ಸುತ್ತಾದ ದಾರಿಯಿಂದ ಅವರು ನನಗೇ ಶರಣೆಂದಂತಾಯಿತು. ಆದ್ದರಿಂದ (ಮನುಷ್ಯಾಃ) ಮನುಷ್ಯರು (ಸರ್ವಶಃ) ಎಲ್ಲ ರೀತಿಯಿಂದಲೂ (ಮಮ) ನನ್ನ ಕಡೆಗೆ ಬರುವ (ವರ್ತಮಾನ) ದಾರಿಯನ್ನು (ಅನುವರ್ತಂತೇ) ಅನುಸರಿಸುತ್ತಾರೆ.

ಇಂದ್ರಾದಿದೇವತೆಗಳ ಮೂಲಕವಾದರೂ ಫಲವನ್ನು ಕೊಡತಕ್ಕವನು ನಾನೇ ಆದರೂ ಜನರು ನನ್ನನ್ನು ಬಿಟ್ಟು ಇಂದ್ರಾದಿದೇವತೆಗಳ ಮೂಲಕವಾದ ಸುತ್ತಾದಾರಿಯನ್ನು ಏಕೆ ಹಿಡಿಯುವರೆಂದರೆ :—

ಕಾಂಕ್ಷಂತಃ ಕರ್ಮಣಾಂ ಸಿದ್ಧಿಂ ಯಜಂತ ಇಹ ದೇವತಾಃ |

ಕ್ಷಿಪ್ರಂ ಹಿ ಮಾನುಷೇ ಲೋಕೇ ಸಿದ್ಧಿರ್ಭವತಿ ಕರ್ಮಜಾ || 12 ||

(ಕರ್ಮಣಾಂ) ತಾವು ಮಾಡುವ ವರ್ಣಾಶ್ರಮಾಚಾರಗಳ (ಸಿದ್ಧಿಂ) ಫಲಪ್ರಾಪ್ತಿಯನ್ನು (ಕಾಂಕ್ಷಂತಃ) ಬಯಸುವವರಾಗಿ (ಇಹ) ಈ ಲೋಕದಲ್ಲಿ ಜನರು (ದೇವತಾಃ) ಇಂದ್ರ, ಅಗ್ನಿ- ಮೊದಲಾದ ದೇವತೆಗಳನ್ನು (ಯಜಂತೇ) ಆರಾಧಿಸುತ್ತಾರೆ. (ಹಿ) ಏಕೆಂದರೆ (ಮಾನುಷೇ) ಮನುಷ್ಯರ (ಲೋಕೇ) ಲೋಕದಲ್ಲಿ

(ಕರ್ಮಜಾ) ವರ್ಣಾಶ್ರಮಾಚಾರಗಳಿಂದ ಹುಟ್ಟಿದಂಥ (ಸಿದ್ಧಿಃ) ಫಲಪ್ರಾಪ್ತಿಯು (ಕ್ಷಿಪ್ರಂ) ಬಹು ಬೇಗ (ಭವತಿ) ಆಗುತ್ತದೆ. ಮೋಕ್ಷವು ನಿಷ್ಕಾಮಕರ್ಮವನ್ನು ಮಾಡಿ ಚಿತ್ತಶುದ್ಧಿಯಾದ ಮೇಲೆ ಮಾತ್ರ ದೊರೆಯತಕ್ಕದ್ದು. ಅದು ಬಹು ತಡವಾದ್ದರಿಂದ ಜನರು ಅಲ್ಲಿಯವರೆಗೆ ನಿರೀಕ್ಷಿಸಲಾರದೆ ಬೇಗ ಫಲವನ್ನು ಕಾಣುವ ಕುತೂಹಲದಿಂದ ದೇವತೆಗಳ ಮುಂದೆ ತಲೆಯನ್ನು ಬಗ್ಗಿಸುತ್ತಾರೆ.

ಹೀಗಾದರೂ ಅವರು ವರ್ಣಾಶ್ರಮಾಚಾರಗಳಿಗೆ ಶರಣೆಂದವರಾಗುವದರಿಂದ ಅವರು ನನ್ನ ದಾರಿಯನ್ನೇ ಹಿಡಿದಂತಾಗುವರೆಂಬ ಮಾತು ಹೇಗೆ ಒಪ್ಪುವದೆಂದರೆ :—

ಚಾತುರ್ವರ್ಣ್ಯಂ ಮಯಾ ಸೃಷ್ಟಂ ಗುಣಕರ್ಮವಿಭಾಗಶಃ |

ತಸ್ಯ ಕರ್ತಾರಮಪಿ ಮಾಂ ವಿದ್ವ್ಯ ಕರ್ತಾರಮವ್ಯಯಮ್ || 13 ||

(ಗುಣಕರ್ಮವಿಭಾಗಶಃ) ಗುಣಗಳ ವಿಭಾಗದಿಂದಲೂ ಕರ್ಮಗಳ ವಿಭಾಗದಿಂದಲೂ (ಚಾತುರ್ವರ್ಣ್ಯಂ) ಬ್ರಹ್ಮ, ಕ್ಷತ್ರಿಯ, ವೈಶ್ಯ, ಶೂದ್ರ- ಎಂಬ ನಾಲ್ಕು ವರ್ಣಗಳು (ಮಯಾ) ನನ್ನಿಂದ (ಸೃಷ್ಟಂ) ಹುಟ್ಟಿಸಲ್ಪಟ್ಟಿವೆ. ಸತ್ತ್ವ, ರಜ, ತಮ- ಎಂಬ ಮೂರು ಗುಣಗಳಲ್ಲಿ ಸತ್ತ್ವಗುಣವು ಹೆಚ್ಚಾಗಿದ್ದು ಮನೋನಿಗ್ರಹ ಮತ್ತು ಇಂದ್ರಿಯ ನಿಗ್ರಹ- ಮೊದಲಾದ ಕರ್ಮಗಳನ್ನು ಮಾಡುವದು ಬ್ರಾಹ್ಮಣ ವರ್ಣ. ಸತ್ತ್ವಗುಣವು ಕಡಿಮೆಯಾಗಿಯೂ ರಜೋಗುಣವು ಹೆಚ್ಚಾಗಿಯೂ ಇದ್ದು ಶೌರ್ಯ, ದರ್ಪ- ಮೊದಲಾದ ಕರ್ಮಗಳನ್ನು ಮಾಡುವದು ಕ್ಷತ್ರಿಯವರ್ಣ. ತಮೋಗುಣವು ಕಡಿಮೆಯಾಗಿಯೂ ರಜೋಗುಣವು ಹೆಚ್ಚಾಗಿಯೂ ಇದ್ದು ವ್ಯವಸಾಯ ಮೊದಲಾದ ಕರ್ಮಗಳನ್ನು ಮಾಡುವದು ವೈಶ್ಯವರ್ಣ. ರಜೋಗುಣವು ಕಡಿಮೆಯಾಗಿಯೂ ತಮೋಗುಣವು ಹೆಚ್ಚಾಗಿಯೂ ಇದ್ದು ಸೇವೆ ಮೊದಲಾದ ಕರ್ಮಗಳನ್ನು ಮಾಡುವದು ಶೂದ್ರವರ್ಣ. ಹೀಗೆ ಇದು ನನ್ನ ನಿಯಮವಾದ್ದರಿಂದ ವರ್ಣಾಶ್ರಮಾಚಾರಗಳ ದಾರಿಯನ್ನು ಹಿಡಿಯುವದು ನನ್ನ ದಾರಿಯನ್ನೇ ಹಿಡಿದಂತೆ. ಹೀಗಾಗಿ ನಾನು ವರ್ಣಗಳನ್ನು ಸೃಷ್ಟಿಸಿದ ಕರ್ತನಾಗುವದರಿಂದ ನಾನು ಅದರ ಫಲವನ್ನು ಅನುಭವಿಸಬೇಕಾಗಿ ಬಂದು ನಾನೂ ಎಲ್ಲರಂತೆ ಒಬ್ಬ ನಾಶವಂತ ಜೀವನಾಗುವೆನೆಂದು ತಿಳಿಯಬೇಡ. ನಾನು (ತಸ್ಯ) ಆ ನಾಲ್ಕು ವರ್ಣಗಳ (ಕರ್ತಾರಮಪಿ) ಸೃಷ್ಟಿಯನ್ನು ಮಾಡಿದವನಾದರೂ (ಮಾಂ) ನನ್ನನ್ನು (ಅಕರ್ತಾರಂ) ಮಾಯೆಯಿಂದ ಮಾಡುವವನಾದ್ದರಿಂದ ಮಾಡಿದವನಲ್ಲ ವೆಂದೂ ಆದ್ದರಿಂದಲೇ (ಅವ್ಯಯಂ) ನಾಶರಹಿತನೆಂದೂ (ವಿದ್ಧಿ) ತಿಳಿ.

ಮಾಡಿದವನನ್ನು ಮಾಡಿದವನಲ್ಲವೆನ್ನುವದು ಹೇಗೆಂದರೆ :—

ನ ಮಾಂ ಕರ್ಮಾಣಿ ಲಿಂಪಂತಿ ನ ಮೇ ಕರ್ಮಫಲೇ ಸ್ವಹಾ |

ಇತಿ ಮಾಂ ಯೋಽಭಿಜಾನಾತಿ ಕರ್ಮಭಿರ್ನ ಸ ಬದ್ಧತೇ || 14 ||

ಆತ್ಮನು ಏನನ್ನೂ ಮಾಡುವವನಲ್ಲವೆಂದು ತಿಳಿದಿರುವ (ಮಾಂ) ನನ್ನನ್ನು (ಕರ್ಮಾಣಿ) ವರ್ಣಗಳ ಸೃಷ್ಟಿ ಮೊದಲಾದ ಕರ್ಮಗಳು (ನ ಲಿಂಪಂತಿ) ಮತ್ತೆ ನನಗೆ ಹುಟ್ಟು ಸಾವುಗಳನ್ನು ತಂದು ಕೊಡುವುದಕ್ಕೆ ಅಂಟಿಕೊಳ್ಳುವದಿಲ್ಲ. ನಾನು ಮಾಡುವವನೆಂಬಭಿಮಾನವುಳ್ಳವನು ಆ ಕರ್ಮದ ಫಲವನ್ನು ಬಯಸುವದುಂಟು. ನಾನು ಆ ಅಭಿಮಾನವಿಲ್ಲದವನಾದುದರಿಂದ (ಮೇ) ನನಗೆ (ಕರ್ಮಫಲೇ) ವರ್ಣಗಳ ಸೃಷ್ಟಿ ಮೊದಲಾದ ಕರ್ಮಗಳ ಫಲಗಳಲ್ಲಿ (ನ ಸ್ವಹಾ) ಬಯಕೆ ಇಲ್ಲ. ಬಯಕೆಯೂ ಸೋಂಕೂ ಇಲ್ಲದ ಮೇಲೆ ಫಲವು ಬಂದು ನನಗೆ ಅಂಟಿಕೊಳ್ಳುವದೆಂಬುದಂತು ಬಹು ದೂರದ ಮಾತು. ಹೀಗೆ ಕರ್ಮದ ಕಟ್ಟಿಗೆ ಒಳಗಾಗದಿರುವಿಕೆಯು ನನಗೆ ಮಾತ್ರವೇ ಮೀಸಲಿಲ್ಲ. (ಇತಿ) ಕರ್ಮವನ್ನು ಮಾಡಿದಂತೆ ಕಂಡರೂ ಅದರ ಸೋಂಕೂ ಕರ್ಮಫಲದ ಬಯಕೆಯೂ ಇಲ್ಲದವನೆಂದು (ಮಾಂ) ತನ್ನ ಆತ್ಮನಾದ ನನ್ನನ್ನು (ಯಃ) ಯಾರು (ಅಭಿಜಾನಾತಿ) ತಿಳಿಯುವನೋ (ಸಃ) ಅವನು (ಕರ್ಮಭಿಃ) ಕರ್ಮಗಳಿಂದ (ನ ಬದ್ಧತೇ) ಕಟ್ಟಿ ಹಾಕಿಸಿಕೊಳ್ಳುವದಿಲ್ಲ. ಎಂದರೆ ಅವನೂ ಕರ್ಮಗಳನ್ನು ಮಾಡಿದರೂ ಅವನಿಗೆ ಆತ್ಮನು ಮಾಡುವವನೂ ಅದರ ಫಲವನ್ನು ಉಣ್ಣುವವನೂ ಅಲ್ಲವೆಂಬ ತಿಳಿವಳಿಕೆಯು ಇರುವುದರಿಂದ ಅವನ ಕರ್ಮಗಳು ಅವನಿಗೆ ಮತ್ತೆ ಹುಟ್ಟುಸಾವುಗಳನ್ನು ತಂದು ಕೊಡತಕ್ಕವುಗಳಾಗುವದಿಲ್ಲ.

ನಿನಗೆ ನಾನು ಇಷ್ಟು ಹೇಳುವದೇಕೆಂದರೆ :—

ಏವಂ ಜ್ಞಾತ್ವಾ ಕೃತಂ ಕರ್ಮ ಪೂರ್ವೈರಪಿ ಮುಮುಕ್ಷುಭಿಃ |

ಕುರು ಕರ್ಮೈವ ತಸ್ಮಾತ್ತ್ವಂ ಪೂರ್ವೈಃ ಪೂರ್ವತರಂ ಕೃತಮ್ || 15 ||

(ಮುಮುಕ್ಷುಭಿಃ) ಮೋಕ್ಷದ ಬಯಕೆಯುಳ್ಳಂಥ (ಪೂರ್ವೈರಪಿ) ಯಯಾತಿರಾಜ, ಯದುರಾಜ- ಮೊದಲಾದ ಹಿಂದಿನವರಿಂದ ಕೂಡ (ಏವಂ) ಹೀಗೆ ಆತ್ಮನು ಮಾಡುವವನೂ ಉಣ್ಣುವವನೂ ಅಲ್ಲವೆಂದು (ಜ್ಞಾತ್ವಾ) ತಿಳಿದು (ಕರ್ಮ) ವರ್ಣಾಶ್ರಮಾಚಾರವು (ಕೃತಂ) ನಡೆಸಲ್ಪಟ್ಟಿತು. (ತಸ್ಮಾತ್) ಆದ್ದರಿಂದ, ಯುದ್ಧವನ್ನು ಮಾಡುವದಿಲ್ಲವೆಂದು ಹಠವನ್ನು ಹಿಡಿಯದೆ, (ಪೂರ್ವೈಃ)

ಹಿಂದಿನವರಾದ ಜನಕ ಮೊದಲಾದವರಿಂದ (ಪೂರ್ವತರಂ) ಇದಕ್ಕಿಂತ ಪೂರ್ವದಲ್ಲಿಯೇ (ಕೃತಂ) ಮಾಡಲ್ಪಟ್ಟ (ಕರ್ಮೈವ ) ಕರ್ಮವನ್ನೆ, (ತ್ವಂ) ನೀನು, ಅಜ್ಞಾನಿಯಾಗಿದ್ದರೆ ಚಿತ್ತಶುದ್ಧಿಗಾಗಿಯೂ ಜ್ಞಾನಿಯಾಗಿದ್ದರೆ ಜನರಿಗೆ ಮೇಲು ಪಜ್ಞಿಯಾಗಿಯೂ (ಕುರು) ಮಾಡು. ಇಂದು ನಿನ್ನೆ ಕಂಡುಹಿಡಿದ ಉಪಾಯದ ಮಾತಾದರೆ ಅದರ ಪರಿಣಾಮದ ವಿಷಯದಲ್ಲಿ ಸಂಶಯವುಂಟಾಗಬಹುದು. ಇದು ಬಹು ಹಿಂದಿನಿಂದ ನಡೆದು ಬಂದಿರುವ ಮಾತಾದ್ದರಿಂದ ಇದನ್ನು ನಡೆಸುವದಕ್ಕೆ ಹಿಂದುಮುಂದು ನೋಡಬೇಕಾದಿಲ್ಲ.

ನನ್ನ ಮಾತೇ ಸಾಕಾಗಿರುವಾಗ ಹಿಂದಿನವರ ಉದಾಹರಣೆಯನ್ನೇಕೆ ಕೊಡುತ್ತೇನೆಂದರೆ :-

ಕಿಂ ಕರ್ಮ ಕಿಮಕರ್ಮೇತಿ ಕವಯೋಽಪ್ಯತ್ರ ಮೋಹಿತಾಃ |

ತ್ತೇ ಕರ್ಮ ಪ್ರವಕ್ಷ್ಯಾಮಿ ಯಜ್ಞಾತ್ವಾ ಮೋಕ್ಷ್ಯಸೇಽಶುಭಾತ್ || 16 ||

(ಕರ್ಮ) ಕರ್ಮವು (ಕಿಂ) ಯಾವದು? (ಅಕರ್ಮ) ಅಕರ್ಮವು (ಕಿಂ) ಯಾವದು? (ಇತಿ) ಎಂದು (ಅತ್ರ) ಈ ವಿಷಯದಲ್ಲಿ (ಕವಯೋಽಪಿ) ದೊಡ್ಡ ದೊಡ್ಡ ಪಂಡಿತರು ಕೂಡ (ಮೋಹಿತಾಃ) ತಪ್ಪು ತಿಳಿದುಕೊಂಡವರಾಗಿರುತ್ತಾರೆ. (ತತ್) ಆದ್ದರಿಂದ (ಯತ್) ಯಾವ ಅರ್ಥವನ್ನು (ಜ್ಞಾತ್ವಾ) ತಿಳಿದು (ಅಶುಭಾತ್) ಅಮಂಗಲವಾದ ಹುಟ್ಟು ಸಾವುಗಳ ದೋಷದಿಂದ (ಮೋಕ್ಷ್ಯಸೇ) ಬಿಡುಗಡೆಯನ್ನು ಹೊಂದುತ್ತಿಯೋ (ಕರ್ಮ) ಆ ಕರ್ಮವನ್ನೂ ಅಕರ್ಮವನ್ನೂ (ತೇ) ನಿನಗೆ (ಪ್ರವಕ್ಷ್ಯಾಮಿ) ಹೇಳುತ್ತೇನೆ.

ದೇಹ ಮೊದಲಾದವುಗಳು ಕೆಲಸವನ್ನು ಮಾಡುವದೇ ಕರ್ಮವೆಂದೂ ಸುಮ್ಮನಿರುವದೇ ಅಕರ್ಮವೆಂದೂ ಎಲ್ಲರಿಗೂ ತಿಳಿದಿರುವಾಗ ಇವುಗಳ ಅರ್ಥವನ್ನು ಹೇಳುವದಿನ್ನೇನೆಂದರೆ :—

ಕರ್ಮಣೋ ಹ್ಯಪಿ ಬೋದ್ಧವ್ಯಂ ಬೋದ್ಧವ್ಯಂ ಚ ವಿಕರ್ಮಣಃ |

ಅಕರ್ಮಣಶ್ಚ ಬೋದ್ಧವ್ಯಂ ಗಹನಾ ಕರ್ಮಣೋ ಗತಿಃ || 17 ||

(ಹಿ) ಏಕೆಂದರೆ (ಕರ್ಮಣೋಽಪಿ) ಮಾಡಬೇಕಾದ್ದೆಂದು ಶಾಸ್ತ್ರದಲ್ಲಿ ಹೇಳಿರುವ ಪುಣ್ಯಕರ್ಮಗಳ ವಿಷಯವೂ (ಬೋದ್ಧವ್ಯಂ) ತಿಳಿದುಕೊಳ್ಳಬೇಕಾದದ್ದಾಗಿರುವದು. (ವಿಕರ್ಮಣಃ ಚ) ಮಾಡಬಾರದೆಂದು ಶಾಸ್ತ್ರದಲ್ಲಿ ಹೇಳಿರುವ ಪಾಪಕರ್ಮಗಳ ವಿಷಯವೂ (ಬೋದ್ಧವ್ಯಂ) ತಿಳಿದುಕೊಳ್ಳಬೇಕಾದದ್ದಾಗಿರುವದು.

(ಅಕರ್ಮಣಶ್ಚ) ಸುಮ್ಮನಿರುವದರ ವಿಷಯವೂ (ಬೋದ್ಧವ್ಯಂ) ತಿಳಿದುಕೊಳ್ಳಬೇಕಾದದ್ದಾಗಿರುವದು. ಏಕೆಂದರೆ (ಕರ್ಮಣಃ) ಕರ್ಮ, ವಿಕರ್ಮ, ಅಕರ್ಮ - ಇವುಗಳ (ಗತಿಃ) ನಿಜಸ್ಥಿತಿಯು (ಗಹನಾ) ತಿಳಿಯುವದಕ್ಕೆ ಬಹಳ ಕಷ್ಟವಾಗಿರುವದು.

ಆ ತಿಳಿದುಕೊಳ್ಳಬೇಕಾದದ್ದೇನೆಂದರೆ :—

ಕರ್ಮಣ್ಯಕರ್ಮ ಯಃ ಪಶ್ಯೇದಕರ್ಮಣಿ ಚ ಕರ್ಮ ಯಃ |

ಸ ಬುದ್ಧಿಮಾನ್ ಮನುಷ್ಯೇಷು ಸಯುಕ್ತಃ ಕೃತ್ಸ್ನ ಕರ್ಮಕೃತ್ || 18 ||

(ಯಃ) ಯಾವನು (ಕರ್ಮಣಿ) ದೇಹ ಮೊದಲಾದವುಗಳು ಮಾಡುವ ಪುಣ್ಯಕರ್ಮಗಳಲ್ಲಿ ಅಥವಾ ಪಾಪಕರ್ಮಗಳಲ್ಲಿ (ಅಕರ್ಮ) ಅದು ಕರ್ಮವಲ್ಲವೆಂದೂ ಮತ್ತು (ಯಃ) ಯಾವನು (ಅಕರ್ಮಣಿ) ದೇಹ ಮೊದಲಾದವುಗಳು ಸುಮ್ಮನಿದ್ದಂತೆ ಕಂಡಾಗ (ಕರ್ಮ ಚ) ಅದು ಕರ್ಮವೆಂದೂ (ಪಶ್ಯೇತ್) ನೋಡುತ್ತಾನೋ ಅಥವಾ ತಿಳಿಯುತ್ತಾನೋ (ಸಃ) ಅವನು (ಮನುಷ್ಯೇಷು) ಮನುಷ್ಯರಲ್ಲೆಲ್ಲ (ಬುದ್ಧಿಮಾನ್) ಜಾಣನು. (ಸಃ) ಅವನು (ಯುಕ್ತಃ) ಯೋಗಿಯು ಎಂದರೆ ಯೋಗಸಿದ್ಧನು ಮತ್ತು (ಕೃತ್ಸ್ನ ಕರ್ಮಕೃತ್) ಸಮಸ್ತ ಕರ್ಮಗಳನ್ನೂ ಮಾಡಿದವನಾಗಿರುವನು. ಕರ್ಮಗಳಿಗೆಲ್ಲ ಚಿತ್ತಶುದ್ಧಿಯನ್ನುಂಟುಮಾಡಿ ಕೊನೆಗೆ ಜ್ಞಾನವನ್ನು ತಂದು ಕೊಡುವದೇ ಫಲ. ಆದ್ದರಿಂದ ಜ್ಞಾನವಾದ ಮೇಲೆ ಎಲ್ಲ ಕರ್ಮಗಳ ಫಲವೂ ಬಂದಂತಾಯಿತೆಂದು ತಾತ್ಪರ್ಯ- ಜಗತ್ತಿನಲ್ಲಿ ಕರ್ಮ, ಅಕರ್ಮ - ಇವುಗಳನ್ನು ದಡ್ಡರು ತಪ್ಪುತಪ್ಪಾಗಿ ತಿಳಿದುಕೊಳ್ಳುತ್ತಿರುವದುಂಟು. ಹೋಗೇ ಬಂಡಿಯಲ್ಲಿ ಕುಳಿತು ವೇಗವಾಗಿ ಹೋಗುವಾಗ ಹೋಗುವಿಕೆಯೆಂಬ ಕ್ರಿಯೆಯು ಹೋಗೇ ಬಂಡಿಯಲ್ಲಿರುವವರಲ್ಲಿದ್ದರೂ ಅದರೊಳಗೆ ಕುಳಿತಿರುವವರಲ್ಲಿದ್ದರೂ ಹೊರಗೆ ಮರಗಳು ಓಡುತ್ತಿರುವವೆಂದು ತಿಳಿಯುವರು. ದೂರದಲ್ಲಿ ಹೋಗುತ್ತಿರುವ ದಾರಿಹೋಕನು ಮುಂದೆ ಮುಂದೆ ಹೆಜ್ಜೆಯನ್ನು ಹಾಕುತ್ತಲೆ ಇದ್ದರೂ ಅವನು ಒಂದೇ ಕಡೆ ನಿಂತಿರುವನೆಂದು ಮೂಢರು ಭಾವಿಸುವರು. ಮರಗಳು ಓಡುವಂತೆ ಕಂಡರೂ ಓಡುವಿಕೆಯು ಮರಗಳಲ್ಲೆಲ್ಲವೆಂದೂ ದೂರದಲ್ಲಿರುವ ದಾರಿಹೋಕನು ನಿಂತಿರುವಂತೆ ಕಂಡರೂ ಮುಂದೆ ಹೆಜ್ಜೆಯನ್ನು ಹಾಕುತ್ತಿರುವನೆಂದೂ ಜಾಣರಿಗೆ ಮಾತ್ರ ಗೊತ್ತು ಆತ್ಮವಿಚಾರದಲ್ಲಿಯೂ ಇದೇ ಗತಿಯಾಗಿದೆ. ಕರ್ಮವೆಲ್ಲ ದೇಹ ಮೊದಲಾದವುಗಳಿಂದ ನಡೆಯುತ್ತಿರುವದು ಎಲ್ಲರಿಗೂ ಗೊತ್ತಿದೆ. ಆ ದೇಹ ಮೊದಲಾದವನ್ನೆ ತಮ್ಮ ಆತ್ಮವೆಂದು ತಿಳಿಯುವ ದಡ್ಡರು ದೇಹಾದಿಗಳು ಮಾಡಿದ್ದನ್ನು ತಾವು ಮಾಡಿದವೆಂದುಕೊಂಡು ಭ್ರಾಂತಿಯಿಂದ ಆ ದೇಹಾದಿಗಳ

ಕರ್ಮವನ್ನು ತಮ್ಮ ಆತ್ಮನ ಮೇಲೆ ಹಾಕಿಕೊಳ್ಳುತ್ತಾರೆ. ನಿಜವಾಗಿ ಅವರ ಆತ್ಮವು ದೇಹಾದಿಗಳೆಲ್ಲಕ್ಕಿಂತ ಒಳಗಿರುವ ಚೈತನ್ಯವೇ ಹೊರತು ದೇಹಾದಿಗಳೇ ಅಲ್ಲ. ದೇಹಾದಿಗಳೆಲ್ಲಕ್ಕಿಂತ ಒಳಗಿರುವ ಆತ್ಮವು ಏನನ್ನೂ ಮಾಡುವದಲ್ಲ. ಆದ್ದರಿಂದ ಪುಣ್ಯ ಕರ್ಮವಾಗಲಿ ಪಾಪಕರ್ಮವಾಗಲಿ ನಡೆದಾಗ ಅದು ದೇಹಾದಿಗಳಿಗೆ ಸಂಬಂಧ ಪಟ್ಟದ್ದೆನ್ನಬೇಕೇ ಹೊರತು ಚೈತನ್ಯಸ್ವರೂಪನಾದ ತನಗೆ ಸಂಬಂಧಪಟ್ಟದ್ದಲ್ಲವೆಂದು ತಿಳಿದುಕೊಂಡರೆ ಕರ್ಮವನ್ನು ಅಕರ್ಮವೆಂದು ನೋಡಿದಂತೆ ಅಥವಾ ತಿಳಿದು ಕೊಂಡಂತೆ ಆಯಿತು. ಇನ್ನು ದೇಹೇಂದ್ರಿಯಾದಿಗಳೆಲ್ಲ ಬಿಗಿಗೊಂಡು ಸುಮ್ಮನೆ ಕುಳಿತ ಸಮಯದಲ್ಲಿ ದೇಹೇಂದ್ರಿಯಾದಿಗಳು ಯಾವ ಕೆಲಸವನ್ನೂ ಮಾಡುತ್ತಿಲ್ಲವೆಂದು ನೋಡುವದೂ ದಡ್ಡತನ. ಚೈತನ್ಯಸ್ವರೂಪವಾದ ಆತ್ಮದ ಹೊರತು ಯಾವದೂ ಯಾವ ಕೆಲಸವನ್ನೂ ಮಾಡದೆ ಇರುವದು ಶಕ್ಯವೇ ಇಲ್ಲ. ದೇಹೇಂದ್ರಿಯಾದಿಗಳು ಸತ್ತ್ವರಜಸ್ತಮೋಗುಣಗಳಿಂದಾಗಿರುವದರಿಂದ ಅವು ತಮ್ಮಲ್ಲಿ ಕರ್ಮವಿಲ್ಲದೆ ಇರಲೇ ಆರವು. ಅವು ಬಿಗಿಗೊಂಡಿರುವಾಗ ಆ ಬಿಗಿಗಾಗಿ ಅವುಗಳ ಯತ್ನವಿಶೇಷವು ನಡೆಯುತ್ತಲೇ ಇರುವದು. ಆದ್ದರಿಂದ ಅದು ಕರ್ಮ. ಆದರೆ ಅವುಗಳಲ್ಲಿ ಕರ್ಮವಿಲ್ಲವೆಂದು ತಿಳಿಯುವಾಗ ದಡ್ಡರು ಚೈತನ್ಯಸ್ವರೂಪವಾದ ತಮ್ಮ ಆತ್ಮವು ನಿಜವಾಗಿ ಯಾವ ಕೆಲಸವನ್ನೂ ಮಾಡದಿರುವದನ್ನು ಭ್ರಾಂತಿಯಿಂದ ಆ ದೇಹಾದಿಗಳ ಮೇಲೆ ಹಾಕುತ್ತಾರೆ. ಈ ಗುಟ್ಟನ್ನು ತಿಳಿದರೆ ಅಕರ್ಮವನ್ನು ಕರ್ಮವೆಂದು ನೋಡಿದಂತೆ ಅಥವಾ ತಿಳಿದುಕೊಂಡಂತೆ ಆಯಿತು. ಆದ್ದರಿಂದ ನೀನು ಯುದ್ಧವನ್ನು ಮಾಡುವದಿಲ್ಲವೆನ್ನುತ್ತೀಯಲ್ಲ! ಆ ಅಕರ್ಮವನ್ನೂ ಒಂದು ಕರ್ಮವೆಂದು ನೋಡಿದರೆ ನೀನು ಜಾಣ.

ಹೀಗೆ ಕರ್ಮದಲ್ಲಿ ಅಕರ್ಮವನ್ನು ನೋಡುವದೇ ಮೊದಲಾದುದೇನೂ ಸಾಮಾನ್ಯವಲ್ಲ :—

ಯಸ್ಯ ಸರ್ವೇ ಸಮಾರಂಭಾಃ ಕಾಮಸಂಕಲ್ಪವರ್ಜಿತಾಃ |

ಜ್ಞಾನಾಗ್ನಿದಗ್ಧಕರ್ಮಾಣಂ<sup>1</sup> ತಮಾಹುಃ ಪಂಡಿತಂ ಬುಧಾಃ || 19 ||

(ಯಸ್ಯ) ಮೇಲೆ ಹೇಳಿದಂತೆ ವಿವೇಕದಿಂದ ನೋಡುವ ಯಾರಿಗೆ (ಸರ್ವೇ)

1. “ತದ್ಯಥೇಷೀಕಾತೂಲಮಗ್ನೌ ಪ್ರೋತಂ ಪ್ರದೂಯೇತ್ಯವಂ ಹಾಸ್ಯ ಸರ್ವೇ ಪಾಪನಃ ಪ್ರದೂಯಂತೇ” ಅಗ್ನಿಯಲ್ಲಿ ನೊಸೆಹುಲ್ಲಿನ ಕಡ್ಡಿಯು ಹೇಗೆ ಸುಟ್ಟು ಹೋಗುವದೂ ಹಾಗೆ ಜ್ಞಾನಿಯ ಎಲ್ಲ ಪುಣ್ಯಪಾಪಗಳೂ ಸುಟ್ಟು ಹೋಗುತ್ತವೆ-ಶ್ರು.

ಎಲ್ಲ (ಸಮಾರಂಭಾಃ) ಕರ್ಮಗಳೂ (ಕಾಮಸಂಕಲ್ಪವರ್ಜಿತಾಃ) ಫಲಗಳ ಅಪೇಕ್ಷೆ ಯನ್ನೂ ನಾನು ಕರ್ಮವನ್ನು ಮಾಡುವವನೆಂಬ ಅಭಿಮಾನವನ್ನೂ ತೊರೆದಿರುವವು ಗಳಾಗಿ ಜನರಿಗೆ ಮೇಲುಪಜ್ಞೆಯಾಗಿವೆಯೋ ಅಥವಾ ದೇಹಯಾತ್ರೆಯಾಗಿಯೇ ಇರುವವೋ ಅಂಥ (ಜ್ಞಾನಾಗ್ನಿದಗ್ಧಕರ್ಮಾಣಂ) ಕರ್ಮವನ್ನು ಅಕರ್ಮವಾಗಿ ತಿಳಿಯುವದೇ ಮೊದಲಾದ ಜ್ಞಾನವೆಂಬ ಅಗ್ನಿಯಿಂದ ಎಲ್ಲ ಪುಣ್ಯಪಾಪಕರ್ಮಗಳೂ ಸುಟ್ಟು ಹೋಗಿರುವ (ತಂ) ಅವನನ್ನು (ಬುಧಾಃ) ಬ್ರಹ್ಮಜ್ಞಾನಿಗಳು (ಪಂಡಿತಂ) ನಿಜವಾದ ಆತ್ಮನನ್ನು ತಿಳಿದವನೆಂದು (ಅಹುಃ) ಹೇಳುವರು.

ಆ ಜ್ಞಾನದ ಪ್ರಭಾವವೇನೆಂದರೆ :—

ತ್ಯಕ್ತ್ವಾ ಕರ್ಮಫಲಾಸಂಗಂ ನಿತ್ಯತೃಪ್ತೋ ನಿರಾಶ್ರಯಃ |

ಕರ್ಮಣ್ಯಭಿಪ್ರವೃತ್ತೋಽಪಿ ನೈವ ಕಿಂಚಿತ್ಕರೋತಿ ಸಃ

|| 20 ||

(ಕರ್ಮಫಲಾಸಂಗಂ) ಕರ್ಮವನ್ನು ನಾನು ಮಾಡುತ್ತೇನೆಂಬ ಮತ್ತು ಕರ್ಮಕ್ಕೆ ತಕ್ಕ ಫಲವು ಬೇಕೆಂಬ ಅಭಿಮಾನವಿಶೇಷವನ್ನು (ತ್ಯಕ್ತ್ವಾ) ಬಿಟ್ಟು (ನಿತ್ಯತೃಪ್ತಃ) ಯಾವದೊಂದು ವಿಷಯವನ್ನೂ ಬಯಸದೆ (ನಿರಾಶ್ರಯಃ) ಸಂನ್ಯಾಸಿಯಂತೆ ಕರ್ಮದ ಸಾಧನಗಳಿಗೆ ಶರಣೆನ್ನದವನಾಗಿ (ಕರ್ಮಣಿ) ಜನರಿಗೆ ಮೇಲುಪಜ್ಞೆಯಾಗಿಯೋ ಅಥವಾ ದೇಹಯಾತ್ರೆಯಾಗಿಯೋ ಕರ್ಮಗಳಲ್ಲಿ (ಅಭಿಪ್ರವೃತ್ತೋಽಪಿ) ತೊಡಗಿದರೂ (ಸಃ) ಆತ್ಮನು ಅಕರ್ತನೆಂದು ತಿಳಿದಿರುವ ಅವನು (ಕಿಂಚಿತ್) ಏನನ್ನೂ (ನೈವ ಕರೋತಿ) ಮಾಡುವದೇ ಇಲ್ಲ.

ಆದ್ದರಿಂದಲೇ :—

ನಿರಾಶೀರೈತಚಿತ್ತಾತ್ಮಾ ತ್ಯಕ್ತ್ವಸರ್ವಪರಿಗ್ರಹಃ |

ಶಾರೀರಂ ಕೇವಲಂ ಕರ್ಮ ಕುರ್ವನ್ನಾಪ್ನೋತಿ ಕಿಲ್ಬಿಷಮ್

|| 21 ||

(ನಿರಾಶೀಃ) ಸ್ವರ್ಗ ಮೊದಲಾದ ಯಾವ ಬಯಕೆಯೂ ಇಲ್ಲದಂಥ (ಯತಚಿತ್ತಾತ್ಮಾ) ಮನಸ್ಸನ್ನೂ ದೇಹವನ್ನೂ ಹಿಡಿತದಲ್ಲಿಟ್ಟುಕೊಂಡಿರುವಂಥ ಮತ್ತು (ತ್ಯಕ್ತ್ವಸರ್ವಪರಿಗ್ರಹಃ) ಸಂನ್ಯಾಸಿಯಂತೆ - ಕರ್ಮದ ಉಪಕರಣಗಳಾದ ಹೆಂಡತಿ, ಮಕ್ಕಳು, ಧನ, ಮನೆ- ಮೊದಲಾದವುಗಳನ್ನು ಬಿಟ್ಟು (ಕೇವಲಂ) ಬರೀ (ಶಾರೀರಂ) ಶರೀರಯಾತ್ರೆಯ ನಡೆಯುವದಕ್ಕೆಷ್ಟು ಬೇಕೋ ಅಷ್ಟರ (ಕರ್ಮ) ಕರ್ಮವನ್ನು (ಕುರ್ವನ್) ತಾನು ಮಾಡುವವನೆಂದು ತಿಳಿಯದೆ ಇತರರ ದೃಷ್ಟಿಯಿಂದ ಮಾಡುವವನಾದರೂ (ಕಿಲ್ಬಿಷಂ) ಪಾಪರೂಪವಾದ ಅಥವಾ ಪುಣ್ಯರೂಪವಾದ

ದೋಷವನ್ನು (ನ ಆಪೋತಿ) ಪಡೆಯುವದಿಲ್ಲ. ಪಾಪವು ದುಃಖವನ್ನು ಅನುಭವಿಸುವುದಕ್ಕೆ ಜನ್ಮವನ್ನು ಕೊಟ್ಟರೆ ಪುಣ್ಯವು ಸುಖವನ್ನು ಅನುಭವಿಸುವುದಕ್ಕೆ ಜನ್ಮವನ್ನು ಕೊಡುವದು. ಜನ್ಮವನ್ನು ಕೊಡುವದರಲ್ಲಿ ಎರಡೂ ಸಮ. ಸ್ವಭಾವವಾಗಿ ಜನ್ಮವೇ ದುಃಖಕರ. ಆದ್ದರಿಂದ ಪಾಪವೂ ಪಾಪವೆ ; ಪುಣ್ಯವೂ ಪಾಪವೆ.

ಮತ್ತು :—

ಯದ್ಯಚ್ಛಾಲಾಭಸಂತುಷ್ಟೋ ದ್ವಂದ್ವಾತೀತೋ ವಿಮತ್ಸರಃ |

ಸಮಃ ಸಿದ್ಧಾವಸಿದ್ಧೌ ಚ ಕೃತ್ವಾಪಿ ನ ನಿಬದ್ಯತೇ

|| 22 ||

(ಯದ್ಯಚ್ಛಾಲಾಭಸಂತುಷ್ಟ) ದೇಹೇಂದ್ರಿಯಾದಿಗಳನ್ನು ಹೆಚ್ಚು ಸುಖಗೊಳಿಸುವುದಕ್ಕಾಗಿ ವ್ಯವಸಾಯ, ವ್ಯಾಪಾರ, ಸೇವೆ, ಯಾಚನೆ- ಮೊದಲಾದವುಗಳ ಗೊಡವೆಗೆ ಹೋಗದೆ ಸಂನ್ಯಾಸಿಯಂತೆ ತಾನಾಗಿ ದೊರೆತದ್ದು ಸಾಕೆಂದು (ದ್ವಂದ್ವಾತೀತಃ) ಹಸಿವು ಬಾಯಾರಿಕೆ, ಶೀತೋಷ್ಣ, ಮಳೆಗಾಳಿಗಳು- ಮೊದಲಾದ ಜೋಡಿಗಳಿಗೆ ಉಪ್ಪುಹಾಕದೆ (ವಿಮತ್ಸರಃ) ಮತ್ತೊಬ್ಬರ ಏಳಿಗೆಯನ್ನು ನೋಡಿ ತಳಮಳಗೊಳ್ಳದವನಾಗಿ (ಸಿದ್ಧಾವಸಿದ್ಧೌ ಚ ) ದೇಹಯಾತ್ರೆಗೆ ತಕ್ಕಷ್ಟಾದರೂ ದೊರಕಿದರೂ ದೊರಕದಿದ್ದರೂ ಕೂಡ (ಸಮಃ) ಒಂದೇ ರೀತಿಯಲ್ಲಿರುವವನಾಗಿ ಇರುವವನು (ಕೃತ್ವಾಪಿ) ಆತ್ಮನು ಏನನ್ನೂ ಮಾಡುವವನಲ್ಲವೆಂದು ನೋಡುತ್ತ ಮತ್ತೊಬ್ಬರ ದೃಷ್ಟಿಯಿಂದ ದೇಹಯಾತ್ರೆಯಾಗಿ ಮಾಡುವವನಾಗಿ ಕಂಡರೂ (ನ ನಿಬದ್ಯತೇ) ಅವನ ಕರ್ಮವೆಲ್ಲ ಕರ್ಮವನ್ನು ಅಕರ್ಮವೆಂದು ಮುಂತಾಗಿ ನೋಡುವ ಜ್ಞಾನದಿಂದ ಸುಟ್ಟು ಹೋಗಿರುವ ಕಾರಣ ಅವನನ್ನೆಷ್ಟು ಮಾತ್ರವೂ ಕಟ್ಟಿಗೊಳಪಡಿಸುವದಿಲ್ಲ.

ಮತ್ತು :—

ಗತಸಂಗಸ್ಯ ಮುಕ್ತಸ್ಯ ಜ್ಞಾನಾವಸ್ಥಿತಚೇತಸಃ |

ಯಜ್ಞಾಯಾಚರತಃ ಕರ್ಮ ಸಮಗ್ರಂ ಪ್ರವಿಲೀಯತೇ

|| 23 ||

(ಗತಸಂಗಸ್ಯ) ನಾನು ಮಾಡುವವನೆಂಬ ಮತ್ತು ಫಲವನ್ನು ಅನುಭವಿಸುವವನೆಂಬ ಅಭಿಮಾನವನ್ನು ತೊರೆದಿರುವಂಥ ಮತ್ತು (ಮುಕ್ತಸ್ಯ) ಆತ್ಮನು ಅಕರ್ತನೆಂಬ ಬುದ್ಧಿಯಿಂದ ಪುಣ್ಯಪಾಪಗಳ ಕಟ್ಟನ್ನೆಲ್ಲ ಕಳಚಿಕೊಂಡಿರುವಂಥ ಮತ್ತು (ಜ್ಞಾನಾವಸ್ಥಿತಚೇತಸಃ) ಕರ್ಮವನ್ನು ಅಕರ್ಮವಾಗಿ ನೋಡುವದೇ ಮೊದಲಾದ ಜ್ಞಾನದಲ್ಲಿ ನೆಲೆಗೊಂಡಿರುವ ಮನಸ್ಸುಳ್ಳ ಮತ್ತು (ಯಜ್ಞಾಯ) ಈಶ್ವರಪ್ರೀತ್ಯರ್ಥ



ವಾಗಿ (ಆಚರತಃ) ಮಾಡುತ್ತಿರುವವನ (ಕರ್ಮ) ಕರ್ಮವು (ಸಮಗ್ರಂ) ಫಲ ಸಹಿತವಾಗಿ (ಪ್ರವಿಲೀಯತೇ) ನಾಶವಾಗುತ್ತದೆ.

ಫಲವನ್ನು ಕೂಡ ಕೂಡದೆ ಕರ್ಮವು ಹೇಗೆ ನಾಶವಾಗುವದೆಂದರೆ :-

ಬ್ರಹ್ಮಾರ್ಪಣಂ ಬ್ರಹ್ಮಹವಿಬ್ರಹ್ಮಾಗ್ನೌ ಬ್ರಹ್ಮಣಾ ಹುತಮ್ |

ಬ್ರಹ್ಮೈವ ತೇನ ಗಂತವ್ಯಂ ಬ್ರಹ್ಮಕರ್ಮಸಮಾಧಿನಾ || 24 ||

ಕರ್ಮವನ್ನು ಅಕರ್ಮವೆಂದು ಮುಂತಾಗಿ ನೋಡುವಂಥ ಜ್ಞಾನಿಗೆ ಕನಸಿನ ಜಗತ್ತಿನಂತೆ ಎಚ್ಚರದ ಜಗತ್ತು ಕೂಡ ಬರೀ ತೋರಿಕೆಯದೆಂದೂ ಈ ತೋರಿಕೆಗಳಿಗೆಲ್ಲ ಆಧಾರವಾಗಿರುವ ಆತ್ಮತ್ವ ಒಂದೇ ನಿಜವಾದುದೆಂದೂ ದೃಢವಾದ ತಿಳಿವಳಿಕೆ ಇರುವದು. ಆದ್ದರಿಂದ ಅವನು ಯಾವ ಪದಾರ್ಥವನ್ನು ನೋಡಿದರೂ ಆ ವಸ್ತುವಿನ ತೋರಿಕೆಗೆ ಆಧಾರವಾಗಿರುವ ಆತ್ಮದ ಕಡೆಗೆ ಲಕ್ಷ್ಯವನ್ನಿಡುವನು. ಆ ಜ್ಞಾನಿಯು ಯಜ್ಞದಂಥ ದೊಡ್ಡ ಕರ್ಮವನ್ನು ಮಾಡಿದರೂ ಕೂಡ ಅವನ ಭಾಗಕ್ಕೆ (ಅರ್ಪಣಂ) ದೇವತೆಗಳಿಗಾಗಿ ಹೋಮಮಾಡಬೇಕೆಂದು ಯಾವ ಪದಾರ್ಥವನ್ನು ಹಿಡಿದುಕೊಳ್ಳುತ್ತಾನೋ ಆ ಪಾತ್ರೆಯೂ ಅದನ್ನು ಅರ್ಪಿಸುವದೆಂಬುದೂ (ಬ್ರಹ್ಮ) ಬ್ರಹ್ಮವೆ. (ಹವಿಃ) ಹೋಮ ಮಾಡುವದಕ್ಕೆಂದು ತೆಗೆದುಕೊಂಡಿರುವ ವಸ್ತುವೂ (ಬ್ರಹ್ಮ) ಬ್ರಹ್ಮವೆ. (ಬ್ರಹ್ಮಾಗ್ನೌ) ಬ್ರಹ್ಮವೆಂಬ ಅಗ್ನಿಯಲ್ಲಿ (ಹುತಂ) ಹೋಮಮಾಡಲ್ಪಟ್ಟದ್ದು (ಬ್ರಹ್ಮಣಾ) ಯಜಮಾನ ರೂಪನಾದ ಬ್ರಹ್ಮನಿಂದಲೆ. (ಬ್ರಹ್ಮಕರ್ಮಸಮಾಧಿನಾ) ಹೀಗೆ ಬ್ರಹ್ಮವೆ ಕರ್ಮವೆಂಬ ಮನಸ್ಸುಳ್ಳ (ತೇನ) ಆ ಯಜಮಾನನಿಂದ (ಗಂತವ್ಯಂ) ಪಡೆಯಲ್ಪಡುವಂಥ ಸ್ವರ್ಗಾದಿಗಳು ಕೂಡ (ಬ್ರಹ್ಮೈವ) ಬ್ರಹ್ಮವೆ.

ಜ್ಞಾನವನ್ನು ಒಂದು ಯಜ್ಞದ ರೂಪವಾಗಿ ತೋರಿಸಿದ್ದಾಯಿತಷ್ಟೆ ಯಜ್ಞದಲ್ಲಿ ಬೇರೆ ಎರಡು ದೊಡ್ಡ ಬಗೆಗಳಿವೆ :-

ದೈವಮೇವಾಪರೇ ಯಜ್ಞಂ ಯೋಗಿನಃ ಪರ್ಯುಪಾಸತೇ |

ಬ್ರಹ್ಮಾಗ್ನಾವಪರೇ ಯಜ್ಞಂ ಯಜ್ಞೇನೈವೋಪಜುಹ್ವತಿ || 25 ||

(ಅಪರೇ) ಕೆಲವರು (ಯೋಗಿನಃ) ಕರ್ಮಯೋಗಿಗಳು (ದೈವಮೇವ) ಇಂದ್ರ, ಅಗ್ನಿ- ಮೊದಲಾದ ದೇವತೆಗಳನ್ನು ಉದ್ದೇಶಮಾಡಿಯೇ ಅವರ ಪ್ರೀತಿಯನ್ನು ಪಡೆಯಬೇಕೆಂದೇ . ಅವರ ಸಂಬಂಧವಾದ (ಯಜ್ಞಂ) ಯಜ್ಞಕರ್ಮವನ್ನು (ಪರ್ಯುಪಾಸತೇ) ಚೆನ್ನಾಗಿ ಎಡೆಬಿಡದೆ ಆಚರಿಸುತ್ತಾರೆ. ಇದು ಗೌಣಯಜ್ಞ

ಮುಖ್ಯಯಜ್ಞವು ಯಾವದೆಂದರೆ (ಅಪರೇ) ಇನ್ನು ಕೆಲವರು ಜ್ಞಾನಿಗಳು (ಬ್ರಹ್ಮಾಗ್ನೌ) ಬ್ರಹ್ಮವೆಂಬ ಅಗ್ನಿಯಲ್ಲಿ (ಯಜ್ಞಂ) ನಿಜವಾಗಿ ಬ್ರಹ್ಮವೇ ಆಗಿದ್ದು ದೇಹೇಂದ್ರಿಯಗಳೊಳಗೆ ಕಟ್ಟುಬಿದ್ದು ಜೀವನೆನಿಸಿಕೊಂಡಿರುವ ಆತ್ಮವನ್ನು (ಯಜ್ಞೇನೈವ) ಯಜ್ಞದಲ್ಲಿ ಹೋಮವನ್ನು ಮಾಡುವ ರೀತಿಯಿಂದಲೆ (ಉಪಜುಹ್ವತಿ) ಹೋಮಮಾಡುತ್ತಾರೆ. ಎಂದರೆ ದೇಹೇಂದ್ರಿಯಾದಿಗಳೆಂಬ ಉಪಾಧಿಗಳೆಲ್ಲ ಬರೀ ತೋರಿಕೆಯವುಗಳೆಂದು ಕಂಡು ಯಾವ ಉಪಾಧಿಯ ತೊಡಕೂ ಇಲ್ಲದ ಪರಬ್ರಹ್ಮಸ್ವರೂಪವೇ ತಾವೆಂದು ತಿಳಿಯುತ್ತಾರೆ.

ಇಷ್ಟೇ ಅಲ್ಲ; ಪರಮಾತ್ಮಜ್ಞಾನಕ್ಕೆ ಸಾಧನಗಳೆಂದೇನೇನಿವೆಯೋ ಅವೆಲ್ಲ ಯಜ್ಞಗಳೆನಿಸುವವು. ಅದು ಹೇಗೆಂದರೆ :—

ಶ್ರೋತ್ರಾದೀನೀಂದ್ರಿಯಾಣ್ಯನೈ ಸಂಯಮಾಗ್ನಿಷು ಜುಹ್ವತಿ |

ಶಬ್ದಾದೀನ್ವಿಷಯಾನನೈ ಇಂದ್ರಿಯಾಗ್ನಿಷು ಜುಹ್ವತಿ

|| 26 ||

(ಅನೈ) ಇನ್ನು ಕೆಲವರು ಸಾಧಕರು (ಸಂಯಮಾಗ್ನಿಷು) ಮನಸ್ಸನ್ನು ದೇಹದ ಒಂದು ಸ್ಥಾನದಲ್ಲಿ ನಿಲ್ಲಿಸಿಕೊಂಡು ಅಲ್ಲಿ ಪರಮಾತ್ಮಸ್ವರೂಪವನ್ನೇ ಚಿಂತಿಸುತ್ತ ಎರಡನೆಯ ಯಾವ ವಿಷಯವನ್ನೂ ಒಳಕ್ಕೆ ಬಿಟ್ಟುಕೊಳ್ಳದೆ ತನ್ಮಯವಾಗುತ್ತ ಬೇರೆಬೇರೆ ಇಂದ್ರಿಯಗಳನ್ನು ಬಿಗಿಹಿಡಿಯುವದೆಂಬ ಅಗ್ನಿಗಳಲ್ಲಿ (ಶ್ರೋತ್ರಾದೀನಿ) ಕಿವಿ - ಮೊದಲಾದ (ಇಂದ್ರಿಯಾಣಿ) ಇಂದ್ರಿಯಗಳನ್ನು (ಜುಹ್ವತಿ) ಹೋಮ ಮಾಡುತ್ತಾರೆ. (ಅನೈ) ಮತ್ತೆ ಕೆಲವರು ಸಾಧಕರು (ಇಂದ್ರಿಯಾಗ್ನಿಷು) ಬೇರೆ ಬೇರೆ ಇಂದ್ರಿಯಗಳೆಂಬ ಅಗ್ನಿಗಳಲ್ಲಿ (ಶಬ್ದಾದೀನ್) ಶಬ್ದವೇ ಮೊದಲಾದ (ವಿಷಯಾನ್) ವಿಷಯಗಳನ್ನು (ಜುಹ್ವತಿ) ಹೋಮ ಮಾಡುತ್ತಾರೆ. ಎಂದರೆ ಇಂದ್ರಿಯಗಳಿಗೆ ಶಾಸ್ತ್ರವಿರುದ್ಧವಲ್ಲದ ವಿಷಯಗಳನ್ನು ಕೊಟ್ಟರೆ ಅದೊಂದು ಬಗೆಯ ಹೋಮವಾಯಿತೆಂದು ಭಾವಿಸುತ್ತಾರೆ.

ಮತ್ತೊಂದೇನೆಂದರೆ :—

ಸರ್ವಾಣೀಂದ್ರಿಯಕರ್ಮಾಣಿ ಪ್ರಾಣಕರ್ಮಾಣಿ ಚಾಪರೇ |

ಆತ್ಮ ಸಂಯಮಯೋಗಾಗ್ನೌ ಜುಹ್ವತಿ ಜ್ಞಾನದೀಪಿತೇ

|| 27 ||

(ಅಪರೇ) ಇನ್ನು ಕೆಲವರು ಸಾಧಕರು (ಸರ್ವಾಣಿ) ಎಲ್ಲ (ಇಂದ್ರಿಯಕರ್ಮಾಣಿ) ಇಂದ್ರಿಯಗಳ ನೋಡುವದು, ಕೇಳುವದು- ಮೊದಲಾದ ಕೆಲಸಗಳನ್ನೂ (ಪ್ರಾಣಕರ್ಮಾಣಿ ಚ) ಪ್ರಾಣ, ಅಪಾನ - ಮೊದಲಾದ ವಾಯುಗಳ ನೀಡುವದು,

ಮುದುರುವದು- ಮೊದಲಾದ ಕರ್ಮಗಳನ್ನೂ (ಜ್ಞಾನದೀಪಿತೇ) ಎಣ್ಣೆಯಿಂದ ಹೇಗೋ ಹಾಗೆ ಆತ್ಮನಾತ್ಮ ವಿವೇಕದ ತಿಳಿವಳಿಕೆಯಿಂದ ಹುರುಪುಗೊಂಡದ್ದಾಗಿ (ಆತ್ಮ ಸಂಯಮಯೋಗಾಗ್ನೌ) ಆತ್ಮಸ್ವರೂಪದಲ್ಲಿಯೇ ಮನಸ್ಸನ್ನಿಟ್ಟು ಅದನ್ನೇ ಹಂಬಲಿಸುತ್ತ ಅದೇ ಆಗಿರುವಿಕೆಯೆಂಬ ಏಕಾಗ್ರತೆಯ ರೂಪವಾಗಿರುವ ಅಗ್ನಿಯಲ್ಲಿ (ಜುಹ್ವತಿ) ಹೋಮಮಾಡುತ್ತಾರೆ. ಎಂದರೆ ಮನಸ್ಸನ್ನು ಇಂದ್ರಿಯಗಳು ಮಾಡುವ ಕೆಲಸಗಳು ಮಾಡುವ ಕಡೆಗೂ ಪ್ರಾಣಗಳ ಕೆಲಸಗಳ ಕಡೆಗೂ ಬಿಡದೆ ತಡೆದುಕೊಂಡು ಅವೆಲ್ಲ ಬರೀ ತೋರಿಕೆಯವೆಂದು ತಿಳಿದು ಆತ್ಮಸ್ವರೂಪವನ್ನೇ ಎಡೆಬಿಡದೆ ಚಿಂತಿಸುತ್ತಾರೆ.

ಇದನ್ನು ಮಾಡುವದಕ್ಕೆ ಸಮರ್ಥರಾದ ಸಾಧಕರ ಬೇರೆ ಬೇರೆ ಬಗೆಗಳೇನೆಂದರೆ :—

ದ್ರವ್ಯಯಜ್ಞಾಸ್ತಪೋಯಜ್ಞಾ ಯೋಗಯಜ್ಞಾಸ್ತಥಾಪರೇ |

ಸ್ವಾಧ್ಯಾಯಜ್ಞಾನಯಜ್ಞಾಶ್ಚ ಯತಯಃ ಸಂಶಿತವ್ರತಾಃ

||28||

(ಸಂಶಿತವ್ರತಾಃ)<sup>1</sup> ಹಿಡಿದ ನಿಯಮವನ್ನು ಬಹು ಕಡಿದಾದ ರೀತಿಯಿಂದ ನಡೆಸುವಂಥ (ಯತಯಃ) ಯತ್ನ ಶೀಲರಾದ ಸಾಧಕರು (ದ್ರವ್ಯಯಜ್ಞಾಃ) ಈಶ್ವರ ಪ್ರೀತಿಗಾಗಿ ತಮ್ಮ ಹಣವನ್ನು ತೀರ್ಥಕ್ಷೇತ್ರಗಳಲ್ಲಿ ದಾನಮಾಡುವದು, ದೇವಾಲಯಗಳನ್ನು ಕಟ್ಟಿಸುವದು, ಧರ್ಮಶಾಲೆಗಳನ್ನು ಮಾಡಿಸುವದು - ಮೊದಲಾದವುಗಳಿಗೆ ವಿನಿಯೋಗಿಸುವವರು (ತಪೋಯಜ್ಞಾಃ) ಈಶ್ವರಪ್ರೀತಿಗಾಗಿ ಉಪವಾಸ ಮೊದಲಾದದ್ದನ್ನು ಮಾಡುವವರು (ತಥಾ) ಅದೇ ರೀತಿಯಲ್ಲಿ (ಅಪರೇ) ಇನ್ನು ಕೆಲವರು (ಯೋಗಯಜ್ಞಾಃ) ಈಶ್ವರಪ್ರಾಪ್ತಿಗಾಗಿ ಮನಸ್ಸನ್ನು ಬಿಗಿ ಹಿಡಿಯುವವರು (ಸ್ವಾಧ್ಯಾಯಜ್ಞಾನಯಜ್ಞಾಶ್ಚ) ಸಂಪ್ರದಾಯದಂತೆ ವೇದಾಭ್ಯಾಸರೂಪವಾದ ಯಜ್ಞವನ್ನು ಮಾಡುವವರು ಮತ್ತು ಶಾಸ್ತ್ರಾರ್ಥಗಳನ್ನೆಲ್ಲ ತಿಳಿದುಕೊಳ್ಳುವದನ್ನೇ ಯಜ್ಞವೆಂದು ತಿಳಿದು ಮಾಡುವವರು - ಹೀಗೆ ಬಗೆಬಗೆಯಾಗಿರುವರು.

ಮತ್ತೇನೆಂದರೆ :—

1. ದ್ರವ್ಯಯಜ್ಞವನ್ನು ಮಾಡುವವರು ಮೊದಲಾದವರಂತೆ ಒಂದೊಂದು ವ್ರತವನ್ನು ಹಿಡಿದು ಅದನ್ನು ಕಡಿದಾದ ರೀತಿಯಿಂದ ನಡೆಸುವ ಒಂದು ಗುಂಪಿನವರೆಂದೂ ಈ ಶಬ್ದಕ್ಕೆ ಕೆಲವರು ಅರ್ಥವನ್ನು ಮಾಡಿರುವರು.

ಅಪಾನೇ ಜುಹ್ವತಿ ಪ್ರಾಣಂ ಪ್ರಾಣೇಽಪಾನಂ ತಥಾಪರೇ |

ಪ್ರಾಣಾಪಾನಗತೀ ರುದ್ಧ್ವಾ ಪ್ರಾಣಾಯಾಮಪರಾಯಣಾಃ : || 29 ||

(ಅಪಾನೇ) ನಾವು ಹೊರಕ್ಕೆ ಬಿಡುವ ಅಪಾನವಾಯುವಿನಲ್ಲಿ (ಪ್ರಾಣಂ) ನಾವು ಒಳಕ್ಕೆ ತೆಗೆದುಕೊಳ್ಳುವ ಪ್ರಾಣವಾಯುವನ್ನು (ಜುಹ್ವತಿ) ಹೋಮಮಾಡುತ್ತಾರೆ ; ಎಂದರೆ ಹೊರಗಣ ವಾಯುವನ್ನು ಒಳಕ್ಕೆ ತುಂಬಿಕೊಂಡು ಅದನ್ನು ಅಲ್ಲಿಯೇ ತಡೆದಿಟ್ಟುಕೊಳ್ಳುತ್ತಾರೆ. ಇದಕ್ಕೆ ಪೂರಕಪ್ರಾಣಾಯಾಮವೆಂದು ಹೆಸರು. ಪೂರಕ ಪ್ರಾಣಾಯಾಮವೆಂದರೆ ಒಳಕ್ಕೆ ತುಂಬಿಕೊಂಡ ವಾಯುವನ್ನು ಒಳಗೇ ತಡೆದಿಟ್ಟುಕೊಳ್ಳುವದು. (ಅಪರೇ) ಇನ್ನು ಕೆಲವರು (ಪ್ರಾಣೇ) ನಾವು ಒಳಕ್ಕೆ ತೆಗೆದುಕೊಳ್ಳುವ ಪ್ರಾಣವಾಯುವಿನಲ್ಲಿ (ಅಪಾನಂ) ನಾವು ಹೊರಕ್ಕೆ ಬಿಡುವ ಅಪಾನವಾಯುವನ್ನು (ತಥಾ) ಹಾಗೆಯೇ ಹೋಮ ಮಾಡುತ್ತಾರೆ; ಎಂದರೆ ಒಳಗಿದ್ದ ವಾಯುವನ್ನು ಹೊರಕ್ಕೆ ಬಿಟ್ಟು ಅದನ್ನು ಅಲ್ಲಿಯೇ ತಡೆಯುತ್ತಾರೆ. ಇದಕ್ಕೆ ರೇಚಕಪ್ರಾಣಾಯಾಮವೆಂದು ಹೆಸರು. ರೇಚಕಪ್ರಾಣಾಯಾಮವೆಂದರೆ ಹೊರಕ್ಕೆ ಬಿಟ್ಟ ವಾಯುವನ್ನು ಹೊರಗೇ ತಡೆಯುವದು. ಮತ್ತೆ ಕೆಲವರು (ಪ್ರಾಣಾಪಾನಗತೀ) ಪ್ರಾಣವಾಯುವಿನ ಬರುವಿಕೆಯನ್ನೂ ಅಪಾನವಾಯುವಿನ ಹೋಗುವಿಕೆಯನ್ನು (ರುದ್ಧ್ವಾ) ತಡೆದು (ಪ್ರಾಣಾಯಾಮಪರಾಯಣಾಃ) ಕುಂಭಕವೆಂಬ ಪ್ರಾಣಾಯಾಮದಲ್ಲಿ ನಿರತರಾಗುತ್ತಾರೆ.

ಮತ್ತೇನೆಂದರೆ :—

ಅಪರೇ ನಿಯತಾಹಾರಾಃ ಪ್ರಾಣಾನ್ಮಾತ್ರೇಷು ಜುಹ್ವತಿ |

ಸರ್ವೇಽಪ್ಯೇತೇ ಯಜ್ಞವಿದೋ ಯಜ್ಞ ಕ್ಷಪಿತಕಲ್ಮಷಾಃ : || 30 ||

(ಅಪರೇ) ಬೇರೆ ಕೆಲವರು (ನಿಯತಾಹಾರಾಃ) ಆಹಾರದಲ್ಲೊಂದು ಮಿತಿಯನ್ನು ಮಾಡಿಕೊಂಡು (ಪ್ರಾಣಾನ್) ಕೆಲವು ವಾಯುಗಳನ್ನು (ಮಾತ್ರೇಷು) ಕೆಲವು ವಾಯುಭೇದಗಳಲ್ಲಿ (ಜುಹ್ವತಿ) ಹೋಮ ಮಾಡುತ್ತಾರೆ. ಎಂದರೆ ಶರೀರದಲ್ಲಿ ಐದು ಬಗೆಯ ಮುಖ್ಯ ವಾಯುಗಳೂ ಐದು ಬಗೆಯ ಉಪವಾಯುಗಳೂ ಇರುವವು. ಇವುಗಳ ಕೆಲಕೆಲವು ವಾಯುಗಳನ್ನು ತಮ್ಮ ಹಿಡಿತಕ್ಕೆ ತಂದು ಕೊಂಡವರು ಆ ವಾಯುಗಳನ್ನು ಉಳಿದ ವಾಯುಗಳಲ್ಲಿ ಹೋಮ ಮಾಡಿದಂತೆ ಭಾವಿಸುವರು. (ಏತೇ) ಈ (ಸರ್ವೇಽಪಿ) ಎಲ್ಲರೂ (ಯಜ್ಞವಿದಃ) ಯಜ್ಞವನ್ನು ತಿಳಿದವರು ಅಥವಾ ಯಜ್ಞವನ್ನು ಮಾಡಿದವರು. ಬರೀ ಮಾಡಿದವರೆಂಬುದಿಷ್ಟೇ

ಏಕೆ? (ಯಜ್ಞಕ್ಷಪಿತಕಲ್ಮಷಾಃ) ಯಜ್ಞದಿಂದ ತಮ್ಮ ಪಾಪವನ್ನು ಕಳೆದು ಕೊಂಡಂಥವರೂ ಆಗಿರುವರು.

ಈ ಯಜ್ಞಗಳ ಫಲವೇನೆಂದರೆ :—

ಯಜ್ಞಶಿಷ್ಟಾಮೃತಭುಜೋ ಯಾಂತಿ ಬ್ರಹ್ಮ ಸನಾತನಮ್ |

ನಾಯಂ ಲೋಕೋಽಸ್ತ್ಯಯಜ್ಞಸ್ಯ ಕುತೋಽನ್ಯಃ ಕುರುಸತ್ತಮ ||31||

(ಕುರುಸತ್ತಮ) ಅರ್ಜುನನೇ, ಕೇಳು. (ಯಜ್ಞಶಿಷ್ಟಾಮೃತಭುಜಃ) ಮೇಲೆ ಹೇಳಿದ ಯಜ್ಞಗಳನ್ನು ಮಾಡಿ ಉಳಿದ ಕಾಲದಲ್ಲಿ ವಿಹಿತವಾದ ಆಹಾರವೆಂಬ ಅಮೃತವನ್ನು ಉಣ್ಣುವವರು, ಕಾಲಕ್ರಮದಿಂದ ಚಿತ್ತಶುದ್ಧಿಯನ್ನೂ ಜ್ಞಾನವನ್ನೂ ಪಡೆದು (ಸನಾತನಂ) ಅನಾದಿಯಾಗಿರುವಂಥ (ಬ್ರಹ್ಮ) ಪರಬ್ರಹ್ಮಸ್ವರೂಪವನ್ನು (ಯಾಂತಿ) ಪಡೆಯುತ್ತಾರೆ. ಶಾಸ್ತ್ರದಲ್ಲಿ ವಿಹಿತವಾದ ಆಹಾರವು ಸಾಮಾನ್ಯವಾಗಿ ಆಹಾರವಾದರೂ ಯಜ್ಞಗಳನ್ನು ಮಾಡಿದ್ದರಿಂದಾದ ಹಸಿವೆಗೆ ಹಾಕಿದಾಗ ಅದು ಅಮೃತಪ್ರಾಯವಾಗುತ್ತದೆ. (ಅಯಜ್ಞಸ್ಯ) ಯಾವ ಯಜ್ಞವನ್ನೂ ಮಾಡದಿದ್ದರೆ, ಮಳೆಬೆಳೆಗಳು ಕೂಡ ನಿಂತು ಹೋಗುವುದರಿಂದ (ಅಯಂ ಲೋಕಃ) ಸಾಮಾನ್ಯ ಸುಖವುಳ್ಳ ಈ ಲೋಕವೇ (ನ ಅಸ್ತಿ) ಇಲ್ಲ. (ಅನ್ಯಃ) ಇನ್ನು ಹೆಚ್ಚಿನ ಸುಖವಿರುವ ಸ್ವರ್ಗ ಮೊದಲಾದ ಲೋಕಗಳು (ಕುತಃ) ಹೇಗೆ ದೊರೆತಾವು?

ಮುಖ್ಯತತ್ಪರೈವೇನೆಂದರೆ :—

ಏವಂ ಬಹುವಿಧಾ ಯಜ್ಞಾ ವಿತತಾ ಬ್ರಹ್ಮಣೋ ಮುಖೇ |

ಕರ್ಮಜಾನ್ವಿದ್ಧಿ ತಾನರ್ವಾನೇವಂ ಜ್ಞಾತ್ವಾ ವಿಮೋಕ್ಷ್ಯಸೇ || 32 ||

(ಏವಂ) ಈ ರೀತಿಯಲ್ಲಿ (ಬಹುವಿಧಾಃ) ಅನೇಕ ಬಗೆಯಾದ (ಯಜ್ಞಾಃ) ಯಜ್ಞಗಳು (ಬ್ರಹ್ಮಣಃ) ವೇದದ (ಮುಖೇ) ಮೊದಲನೆಯ ಭಾಗವಾದ ಕರ್ಮಕಾಂಡದಲ್ಲಿ (ವಿತತಾಃ) ವಿವರವಾಗಿವೆ. (ತಾನ್) ಆ (ಸರ್ವಾನ್) ಎಲ್ಲವನ್ನೂ (ಕರ್ಮಜಾನ್) ದೇಹೇಂದ್ರಿಯಗಳ ಕರ್ಮಗಳಿಂದಾದವುಗಳೆಂದು (ವಿದ್ಧಿ) ತಿಳಿ. (ಏವಂ) ಹೀಗೆ ಆತ್ಮನಿಗೂ ಕರ್ಮಗಳಿಗೂ ಸಂಬಂಧವಿಲ್ಲವೆಂದು (ಜ್ಞಾತ್ವಾ) ತಿಳಿದೆಯಾದರೆ (ವಿಮೋಕ್ಷ್ಯಸೇ) ಕರ್ಮದ ಕಟ್ಟುಗಳಿಂದ ಬಿಡಿಸಿಕೊಂಡವನಾಗುತ್ತಿ.

ಕರ್ಮಗಳಿಂದಾಗುವ ಈ ಯಜ್ಞಗಳಿಗಿಂತ ಜ್ಞಾನಯಜ್ಞವು ಬಹಳ ಮೇಲು. ಏಕೆಂದರೆ:—

ಶ್ರೇಯಾನ್ ದ್ರವ್ಯಮಯಾದ್ಯಜ್ಞಾನ್ಯಯಜ್ಞಃ ಪರಂತಪ |

ಸರ್ವಂ ಕರ್ಮಾಖಿಲಂ ಪಾರ್ಥ ಜ್ಞಾನೇ ಪರಿಸಮಾಪ್ಯತೇ || 33 ||

(ಪರಂತಪ) ಅರ್ಜುನನೇ, ಕೇಳು. (ದ್ರವ್ಯಮಯಾತ್) ದ್ರವ್ಯವನ್ನು ಒಳ್ಳೇ ರೀತಿಯಲ್ಲಿ ವಿನಿಯೋಗಿಸುವುದು ಮೊದಲಾದ ಜ್ಞಾನರಹಿತವಾದ (ಯಜ್ಞಾತ್) ಎಲ್ಲ ಯಜ್ಞಗಳಿಗಿಂತಲೂ (ಜ್ಞಾನಯಜ್ಞಃ) ಜ್ಞಾನರೂಪವಾದ ಯಜ್ಞವು (ಶ್ರೇಯಾನ್) ಬಹಳ ಹೆಚ್ಚಿನದು. ಏಕೆಂದರೆ ದ್ರವ್ಯಯಜ್ಞ ಮೊದಲಾದವು ಏನಾದರೊಂದೊಂದು ಫಲವನ್ನು ಕೊಡತಕ್ಕವುಗಳು; ಜ್ಞಾನಯಜ್ಞವು ಅಂಥದಲ್ಲ. (ಪಾರ್ಥ) ಅರ್ಜುನನೇ, (ಅಖಿಲಂ) ಪೂರ್ಣವಾಗಿ (ಕರ್ಮ) ಕರ್ಮವು (ಸರ್ವಂ) ಎಲ್ಲವೂ, ಚಿತ್ತ ಶುದ್ಧಿಯ ಮೂಲಕವಾಗಿ ಆಗುವ ಜ್ಞಾನಕ್ಕೆ ಸಾಧನಗಳಾದ್ದರಿಂದ (ಜ್ಞಾನೇ)<sup>1</sup> ಮೋಕ್ಷಸಾಧನವಾದ ಜ್ಞಾನದಲ್ಲಿ (ಪರಿಸಮಾಪ್ಯತೇ) ಮುಗಿದುಹೋಗುತ್ತವೆ.

ಆ ಜ್ಞಾನವನ್ನು ಪಡೆಯುವದಕ್ಕೇನು ಮಾಡಬೇಕೆಂದರೆ :-

ತದ್ವಿದ್ಧಿ ಪ್ರಣಿಪಾತೇನ ಪರಿಪ್ರಶ್ನೇನ ಸೇವಯಾ |<sup>2</sup>

ಉಪದೇಕ್ಷ್ಯಂತಿ ತೇ ಜ್ಞಾನಂ ಜ್ಞಾನಿಸ್ತತ್ತ್ವದರ್ಶಿನಃ ||34||

(ತತ್) ಜ್ಞಾನವು ದೊರೆಯುವ ಉಪಾಯವನ್ನು (ವಿದ್ಧಿ) ತಿಳಿದುಕೊ; ಅದೇನೆಂದರೆ (ಜ್ಞಾನಿನಃ) ಪರಮಾತ್ಮಸ್ವರೂಪವನ್ನು ತಿಳಿದವರಾಗಿ (ತತ್ತ್ವದರ್ಶಿನಃ) ಅದರ ನಿಜವನ್ನು ಕಣ್ಣಾರೆ ಕಂಡವರೂ ಆಗಿರುವವರು (ಪ್ರಣಿಪಾತೇನ) ನೀನು ಹೋಗಿ ಅವರ ಪಾದದ ಮೇಲೆ ಸಾಷ್ಟಾಂಗನಮಸ್ಕಾರವನ್ನು ಮಾಡುವದರಿಂದಲೂ (ಪರಿಪ್ರಶ್ನೇನ) ಬಂಧಮೋಕ್ಷಗಳೆಂದರೇನೆಂದು ಮುಂತಾಗಿ ಪ್ರಶ್ನೆಯನ್ನು ಮಾಡುವದರಿಂದಲೂ (ಸೇವಯಾ) ಅವರ ಮನಸ್ಸೊಲಿಯುವಂತೆ ಅವರ ಸೇವೆ ಮಾಡುವದರಿಂದಲೂ, (ತೇ) ನಿನಗೆ (ಜ್ಞಾನಂ) ಜ್ಞಾನವನ್ನು (ಉಪದೇಕ್ಷ್ಯಂತಿ) ತಿಳಿಸಿ ಕೊಡುತ್ತಾರೆ.

ಅಂಥ ಗುರೂಪದೇಶವಾದ ಮೇಲೆ :-

1. "ಜ್ಞಾನಾದೇವ ತು ಕೈವಲ್ಯಂ" — ಜ್ಞಾನದಿಂದಲೇ ಮೋಕ್ಷ-ಶ್ರು.

2. (ಅ) 'ತದ್ವಿದ್ಧಿ ಜ್ಞಾನಾರ್ಥಂ ||ಸ|| ಗುರುಮೇವಾಭಿಗಚ್ಛೇತ್ಸಮಿತ್ಪಾಣಿಃ ಶ್ರೋತ್ರಿಯಂ ಬ್ರಹ್ಮನಿಷ್ಠಂ' - ಅದನ್ನು ತಿಳಿಯುವದಕ್ಕಾಗಿ ಅವನು ಕೈಯಲ್ಲಿ ಸಮಿತ್ತನ್ನು ಹಿಡಿದುಕೊಂಡು ವೇದಾರ್ಥವನ್ನು ತಿಳಿದಂಥ ಬ್ರಹ್ಮನಿಷ್ಠನಾದ ಗುರುವಿನ ಬಳಿಗೇ ಹೋಗಬೇಕು-ಶ್ರು. (ಆ) 'ಅಚಾರ್ಯವಾನ್ಪುರುಷೋ ವೇದ' — ಗುರುವಿಗೆ ಶರಣುಹೋದವನೇ ತಿಳಿಯುವನು-ಶ್ರು.

ಯಜ್ಞಾತ್ವಾ ನ ಪುನರ್ಮೋಹಮೇವಂ ಯಾಸ್ಯಸಿ ಪಾಂಡವ ।

ಯೇನ ಭೂತಾನ್ಯಶೇಷೇಣ ದ್ರಕ್ಷ್ಯಸ್ಯಾತ್ಮನ್ಯಥೋ ಮಯಿ || 35 ||

(ಪಾಂಡವ) ಅರ್ಜುನನೆ, ಕೇಳು. (ಯತ್) ಯಾವ ಆ ಪರಮಾತ್ಮ ಸ್ವರೂಪವನ್ನು (ಜ್ಞಾತ್ವಾ) ತಿಳಿದ ಮೇಲೆ (ಪುನಃ) ಮತ್ತೆ (ಏವಂ) ಈಗ ನೀನು ಬ್ರಾಹ್ಮಣಧರ್ಮವಾದ ಭಿಕ್ಷಾಚರಣೆಯು ಮೇಲೆಂದೂ ನಿನ್ನ ಧರ್ಮವಾದ ಯುದ್ಧವು ಮಾಡಬಾರದೆಂದೂ ಮುಂತಾಗಿ ತಪ್ಪು ತಿಳಿದಿರುವಂತೆ (ಮೋಹಂ) ಭ್ರಮೆಯನ್ನು (ನ ಯಾಸ್ಯಸಿ) ನೀನು ಹೊಂದುವದಿಲ್ಲ. ಹೀಗೆ ತಪ್ಪು ತಿಳಿವಳಿಕೆಯನ್ನು ಹೊಂದದಿರುವದೊಂದೇ ಅಲ್ಲ ಸ್ಪಷ್ಟವಾದ ಲಾಭವೇ ಆಗುವದು ನೋಡು. (ಯೇನ) ಆ ಜ್ಞಾನದಿಂದ (ಅಶೇಷೇಣ) ಬ್ರಹ್ಮ ಮೊದಲುಗೊಂಡು ಮೋಟು ಮರದವರೆಗಿನ (ಭೂತಾನಿ) ವಸ್ತುಗಳನ್ನೆಲ್ಲ (ಆತ್ಮನಿ) ನಿನ್ನೊಳಗೇ (ದ್ರಕ್ಷ್ಯಸಿ) ನೋಡುತ್ತಿ. ಸಮಸ್ತ ಬ್ರಹ್ಮಾಂಡವೂ ನಿನ್ನೊಳಗೇ ಇರುವದೆಂದೂ ನಿನಗಿಂತ ಬೇರೆಯಾದ ಬ್ರಹ್ಮಾಂಡವೆಂಬುದೇ ಇಲ್ಲವೆಂದೂ ನೀನು ತಿಳಿಯುತ್ತಿ. (ಅಥ) ಹೀಗೆ ನಿನ್ನಲ್ಲಿ ಮಾತ್ರವೇ ಅಲ್ಲದೆ (ಮಯಿ) ಪರಮೇಶ್ವರನಾದ ನನ್ನಲ್ಲಿ ಕೂಡ ಇರುವದೆಂದೂ ತಿಳಿಯುತ್ತಿ. ಎಂದರೆ ನಿನ್ನ ಆತ್ಮವೂ ಪರಮಾತ್ಮವೂ ಒಂದೇ ಎಂದೂ ಆ ಆತ್ಮದಲ್ಲಿಯೇ-ಹಗ್ಗದಲ್ಲಿ ಹಾವು ಮೊದಲಾದದ್ದು ಕಾಣುವಂತೆ ಅಥವಾ ತನ್ನ ಕನಸಿನಲ್ಲಿ ಅನೇಕ ನಾಮರೂಪಗಳು ಸುಳ್ಳಾಗಿ ಕಾಣುವಂತೆ- ಬೇರೆ ಬೇರೆ ನಾಮರೂಪಗಳು ಕಾಣುವವೆಂದೂ ಆ ಆತ್ಮದ ಹೊರತು ಆ ನಾಮರೂಪಗಳಿಗೆ ಸ್ವತಂತ್ರವಾದ ಇರುವಿಕೆಯೇ ಇಲ್ಲವೆಂದೂ ನೀನು ಮನಗಾಣುತ್ತಿ.

ಆ ಜ್ಞಾನದ ಹೆಚ್ಚುಗಾರಿಕೆಯನ್ನೇನು ಹೇಳಲಿ ! —

ಅಪಿ ಚೇದಸಿ ಪಾಪೇಭ್ಯಃ ಸರ್ವೇಭ್ಯಃ ಪಾಪಕೃತ್ತಮಃ ।

ಸರ್ವಂ ಜ್ಞಾನಪ್ಲವೇನೈವ ವೃಜಿನಂ ಸಂತರಿಷ್ಯಸಿ || 36 ||

ನೀನು (ಪಾಪೇಭ್ಯಃ) ಪಾಪಿಗಳಾದ (ಸರ್ವೇಭ್ಯಃ) ಎಲ್ಲರಿಗಿಂತಲೂ (ಪಾಪಕೃತ್ತಮಃ) ಬಹು ಹೆಚ್ಚಿನ ಪಾಪವನ್ನು ಮಾಡಿದವನು (ಅಪಿ ಚೇದಸಿ) ಆಗಿರುವೆಯೆಂದಿಟ್ಟುಕೊಂಡರೂ (ಸರ್ವಂ) ಎಲ್ಲ (ವೃಜಿನಂ) ಪುಣ್ಯಪಾಪಗಳೆಂಬ ಸಮುದ್ರವನ್ನೂ (ಜ್ಞಾನಪ್ಲವೇನೈವ) ಆತ್ಮನಿಗೆ ಕರ್ಮಗಳ ಸಂಬಂಧವಿಲ್ಲವೆಂಬ ಜ್ಞಾನರೂಪವಾದ ಹಡಗಿನಿಂದಲೇ (ಸಂತರಿಷ್ಯಸಿ) ದಾಟುತ್ತಿ.

ಜ್ಞಾನವು ಪಾಪವನ್ನು ಸುಡುವದಕ್ಕೆ ದೃಷ್ಟಾಂತವೇನೆಂದರೆ :—

ಯಥೈಧಾಂ ಸಿ ಸಮಿದ್ಧೋಽಗ್ನಿಭ್ರಸ್ಮ ಸಾತ್ಕುರುತೇಽರ್ಜುನ |

ಜ್ಞಾನಾಗ್ನಿಃ ಸರ್ವಕರ್ಮಾಣಿ ಭಸ್ಮಸಾತ್ಕುರುತೇ ತಥಾ

|| 37 ||

(ಅರ್ಜುನ) ಅರ್ಜುನನೆ, ಕೇಳು. (ಸಮಿದ್ಧಃ) ಚೆನ್ನಾಗಿ ಉರಿಗೊಳಿಸಿದ (ಅಗ್ನಿಃ) ಅಗ್ನಿಯು (ಏಧಾಂಸಿ) ಕಟ್ಟಿಗೆಗಳನ್ನು (ಯಥಾ) ಹೇಗೆ (ಭಸ್ಮಸಾತ್ಕುರುತೇ) ಸುಟ್ಟು ಬೂದಿಯಾಗಿ ಮಾಡಿಬಿಡುವದೋ (ತಥಾ) ಹಾಗೆ (ಜ್ಞಾನಾಗ್ನಿಃ) ಆತ್ಮನು ಬೇರೆ ಬೇರೆ ಇದ್ದ ಹಾಗೆ ಕಾಣುತ್ತ ಕರ್ಮದಲ್ಲಿ ತೊಡಗಿರುವಂತೆ ಕಂಡರೂ ಅಖಂಡನಾಗಿ ಏಕನಾಗಿ ಯಾವ ಕರ್ಮದ ಸಂಬಂಧವೂ ಇಲ್ಲದವನೆಂಬ ಜ್ಞಾನರೂಪವಾದ ಅಗ್ನಿಯು (ಸರ್ವಕರ್ಮಾಣಿ) ಎಲ್ಲ ಪುಣ್ಯಪಾಪಕರ್ಮಗಳ ರಾಶಿಯನ್ನೂ (ಭಸ್ಮಸಾತ್ಕುರುತೇ) ಸುಟ್ಟು ಬೂದಿ ಮಾಡುತ್ತದೆ. ಎಂದರೆ ಆ ಪುಣ್ಯಪಾಪಗಳು ಅವನ ಮೇಲೆ ತನ್ನ ಕಾರ್ಯವನ್ನು ನಡೆಸದಂತೆ ಅವುಗಳ ಶಕ್ತಿಯನ್ನು ಕಳೆದು ಬಿಡುತ್ತದೆ. ಮುಂದೆ ಸುಖದುಃಖಗಳನ್ನು ಕೊಡುವದಕ್ಕಾಗಿ ಕಾದಿರುವ ಎಲ್ಲ ಕರ್ಮಗಳನ್ನೂ ಸುಟ್ಟು ಹಾಕಿದರೂ ಆ ಜನ್ಮದಲ್ಲಿ ಫಲವನ್ನು ಕೊಡುವದಕ್ಕೆ ಪ್ರಾರಂಭವಾಗಿರುವ ಕರ್ಮದ ಮೇಲೆ ಆ ಜ್ಞಾನದ ಕೈನಡೆಯಲಾರದೆಂದು ಯಾರಾದರೂ ಯೋಚಿಸಬಹುದು. ಏಕೆಂದರೆ ಹುಲಿಯೆಂದು ತಿಳಿದು ಬಾಣವನ್ನು ಹೂಡಿ ಬಿಟ್ಟಮೇಲೆ ಅದು ಹಸುವೆಂದು ತಿಳಿದರೆ ಆಗ ನಡುವೆ ಅದನ್ನು ತಡೆಯುವದು ಹೇಗೆ ಸಾಧ್ಯವಲ್ಲವೋ ಹಾಗೆ ಪ್ರಾರಬ್ಧವು ಸಾಗುವದನ್ನು ಜ್ಞಾನವು ತಡೆಯಲಾರದೆಂದು ಯುಕ್ತಿಯು ಹೊಳೆಯಬಹುದು. ಇದಕ್ಕೆ ಸರಿಯಾಗಿ ಜ್ಞಾನಿಗಳೆನಿಸಿಕೊಂಡಿರುವವರಿಗೂ ಉಳಿದವರಂತೆ ಸುಖದುಃಖಗಳು ಬರುವದೂ ಕಣ್ಣಿಗೆ ಕಾಣುತ್ತಿರಬಹುದು. ಆದಮಾತ್ರಕ್ಕೇ ಜ್ಞಾನಕ್ಕಿಂತ ಕರ್ಮಕ್ಕೆ ಹೆಚ್ಚು ಬೆಲೆಯನ್ನು ಕಟ್ಟುವದು ವಿವೇಕವಲ್ಲ. ಜ್ಞಾನದ ಮುಂದೆ ಕರ್ಮವು ಎಂದಿಗೂ ತಲೆಯೆತ್ತಿಕೊಂಡು ನಿಲ್ಲಲಾರದು. ಜ್ಞಾನಿಗಳಿಗೆ ಸುಖದುಃಖಗಳು ಬರುವಂತೆ ಕಂಡರೂ ಅದು ಅಜ್ಞರ ದೃಷ್ಟಿಯಿಂದ ಹೇಳುವ ಮಾತೇ ಹೊರತು ಬೇರೆ ಅಲ್ಲ. ಅಜ್ಞರ ದೃಷ್ಟಿಯಿಂದ ಜ್ಞಾನಿಗಳೂ ಪ್ರಾರಬ್ಧಕ್ಕೊಳಗಾಗಿರುವದು ನಿಜ. ಜ್ಞಾನಿಗಳ ದೃಷ್ಟಿಯಿಂದ ಅವರಿಗೆ ಪ್ರಾರಬ್ಧವಿಲ್ಲ. ಜ್ಞಾನಿಗಳು ಪ್ರಾರಬ್ಧದಿಂದ ಬರುವ ಸುಖದಿಂದ ಹಿಗ್ಗಿದರೆ ಮತ್ತು ದುಃಖದಿಂದ ತಗ್ಗಿದರೆ ಅವರಿಗೆ ಪ್ರಾರಬ್ಧವು ಉಂಟೆನ್ನಬಹುದು. ಜ್ಞಾನಿಗಳಿಗೆ ಹಾಗೆಂದಿಗೂ ಆಗುವದೇ ಇಲ್ಲವೆಂದು ಹಿಂದೆ ಸ್ಥಿತಪ್ರಜ್ಞನ ಲಕ್ಷಣದಲ್ಲಿ (2-56) ಹೇಳಿದ್ದಾಗಿದೆ. ಇದಲ್ಲದೆ ಕರ್ಮಗಳ ಚೆಲ್ಲಾಟವೆಲ್ಲ ದೇಹದ ಮೇಲೆ ಮತ್ತು ಮನಸ್ಸಿನ ಮೇಲೆ. ಜ್ಞಾನಿಗಳು ದೇಹವನ್ನೂ ಮನಸ್ಸನ್ನೂ ಬರೀ ತೋರಿಕೆಯವೆಂದು ತಿಳಿದು



ತಾವು ಎಲ್ಲಕ್ಕೂ ಒಳಗಣ ಆತ್ಮಸ್ವರೂಪರಾಗಿರುತ್ತಾರೆ. ಅದನ್ನು ಕರ್ಮವು ತಾಕಲಾರದು. ಆದ್ದರಿಂದ ಜ್ಞಾನವು ಸರ್ವಕರ್ಮಗಳನ್ನೂ ಸುಟ್ಟುಹಾಕುವದೆಂಬ ಮಾತಿನ ಅರ್ಥದಲ್ಲಿ ಸಂಕೋಚವನ್ನು ಮಾಡಬೇಕಾದ್ದಿಲ್ಲ.

ಆದ್ದರಿಂದ :—

ನ ಹಿ ಜ್ಞಾನೇನ ಸದೃಶಂ ಪವಿತ್ರಮಿಹ ವಿದ್ಯತೇ |

ತತ್ಸ್ವಯಂ ಯೋಗಸಂಸಿದ್ಧಃ ಕಾಲೇನಾತ್ಮನಿ ವಿಂದತಿ

|| 38 ||

(ಜ್ಞಾನೇನ) ಜ್ಞಾನದೊಡನೆ (ಸದೃಶಂ) ಸಮನೆನಿಸಿಕೊಳ್ಳುವ (ಪವಿತ್ರಂ) ಶುದ್ಧೀಕರವಾದ ವಸ್ತು (ಇಹ) ಈ ಲೋಕದಲ್ಲಿ (ನ ಹಿ ವಿದ್ಯತೇ) ಇರುವದಿಲ್ಲ. ಕರ್ಮವೂ ಉಪಾಸನೆಯೂ ಕೆಲಕೆಲವು ಪಾಪಗಳನ್ನು ಹೋಗಲಾಡಿಸುವವು. ಕರ್ಮವೂ ಉಪಾಸನೆಯೂ ನಡೆದರೂ ಇನ್ನೂ ಎಷ್ಟೋ ಪಾಪಗಳು ಉಳಿದು ಕೊಂಡಿರುವವಲ್ಲದೆ ಪುಣ್ಯಗಳಂತು ಅಚ್ಚಳಿಯದೆ ಇದ್ದೇ ಇರುವವು. ಚಿನ್ನದ ಬೇಡಿಯೇ ಆದರೂ ಅದು ಅವನನ್ನು ಸೆರೆಯಾಳೇ ಎನಿಸುವಂತೆ ಪುಣ್ಯಗಳಾದರೂ ಹುಟ್ಟು ಸಾವುಗಳ ಕಣ್ಣೆಯನ್ನು ಕಳಚಿಕೊಳ್ಳಬೇಕೆನ್ನುವವನಿಗೆ ಬಂಧಕಗಳೇ ಆಗಿರುವವು. ಇವೆಲ್ಲವನ್ನೂ ಕಳೆಯುವ ಸಾಮರ್ಥ್ಯವಿರುವುದು ಜ್ಞಾನಕ್ಕೊಂದಕ್ಕೇ ಸರಿ. ಆದ್ದರಿಂದ ಅದಕ್ಕೆ ಸಮಾನವಿಲ್ಲ. ಈ ಜ್ಞಾನವು ಯಾವಾಗ ದೊರೆಯುವದೆಂದರೆ (ಸ್ವಯಂ) ತಾನೇ (ಯೋಗಸಂಸಿದ್ಧಃ) ಕರ್ಮಯೋಗದಿಂದ ಚಿತ್ತಶುದ್ಧಿಯನ್ನೂ ಧ್ಯಾನ ಯೋಗದಿಂದ ಚಿತ್ತಸ್ಥೈರ್ಯವನ್ನೂ ಮೈಗೂಡಿಸಿಕೊಂಡವನು (ಕಾಲೇನ) ಬಹು ಕಾಲದಿಂದ ಅಭ್ಯಾಸ ಮಾಡಿದ ಮೇಲೆ (ತತ್) ಆ ಜ್ಞಾನವನ್ನು (ಆತ್ಮನಿ) ತನ್ನ ಅಂತಃಕರಣದಲ್ಲಿ (ವಿಂದತಿ) ಕಣ್ಣಿಗೆ ಕಟ್ಟಿದಂತೆ ಕಾಣುತ್ತಾನೆ.

ಜ್ಞಾನಪ್ರಾಪ್ತಿಯ ಮುಖ್ಯವಾದ ಉಪಾಯವೇನೆಂದರೆ :—

ಶ್ರದ್ಧಾವಾನ್ ಲಭತೇ ಜ್ಞಾನಂ ತತ್ತರಃ ಸಂಯತೇಂದ್ರಿಯಃ |

ಜ್ಞಾನಂ ಲಬ್ಧ್ವಾ ಪರಾಂ ಶಾಂತಿಮಚಿರೇಣಾಧಿಗಚ್ಛತಿ

|| 39 ||

(ಶ್ರದ್ಧಾವಾನ್) ಗುರುವಿನ ಮಾತು ವೇದದ ಮಾತಿನ ಅರ್ಥವನ್ನು ಹೇಳತಕ್ಕದ್ದೆಂದು ವಿಶ್ವಾಸವುಳ್ಳವನಾಗಿಯೂ (ತತ್ತರಃ) ಆ ವಿಸ್ವಾಸಕ್ಕೆ ಸಾರ್ಥಕವಾಗಿ ಆ ಉಪದೇಶವನ್ನು ಮೈಗೂಡಿಸಿಕೊಳ್ಳುವದಕ್ಕಾಗಿ ಸೋಮಾರಿತನವನ್ನು ಬಿಟ್ಟು ಗುರುವಿನ ಸೇವೆ ಮೊದಲಾದದ್ದನ್ನು ಮಾಡುವವನಾಗಿಯೂ (ಸಂಯತೇಂದ್ರಿಯಃ) ಅಷ್ಟೆಲ್ಲ ಇದ್ದರೂ ಹೊರಹೊರಗೇ ಹರಿದಾಡುವ ಮನಸ್ಸಿನವರಿಗೆ ಜ್ಞಾನವು ದೊರೆಯುವದಿಲ್ಲವಾದ್ದರಿಂದ ಇಂದ್ರಿಯಗಳನ್ನೂ ಮನಸ್ಸನ್ನೂ ಬಿಗಿಹಿಡಿದವ

ನಾಗಿಯೂ ಇರವವನು (ಜ್ಞಾನಂ) ಆ ಜ್ಞಾನವನ್ನು (ಲಭತೇ) ಹೊಂದುತ್ತಾನೆ. ಅದರಿಂದಾಗುವ ಫಲವೇನೆಂದರೆ : (ಜ್ಞಾನಂ) ಜ್ಞಾನವನ್ನು (ಲಬ್ಧ್ವಾ) ಹೊಂದಿದ ಮೇಲೆ (ಅಚಿರೇಣ) ತಡವೆಷ್ಟು ಮಾತ್ರವೂ ಇಲ್ಲದೆ (ಪರಾಂ) ಬಹು ಹೆಚ್ಚಿನ (ಶಾಂತಿಂ) ಮೋಕ್ಷರೂಪವಾದ ಸಮಾಧಾನವನ್ನು (ಅಧಿಗಚ್ಛತಿ) ಪಡೆಯುತ್ತಾನೆ. ಜ್ಞಾನವಾದರೂ ಸಾಯುವವರೆಗೂ ಸ್ವಲ್ಪ ಅಜ್ಞಾನದೊಡನೆ ಇದ್ದು ಸತ್ತಮೇಲೆಯೇ ಮೋಕ್ಷವನ್ನು ಪಡೆಯುವನೆಂದು ತಿಳಿಯಬಾರದು. ಸತ್ತಮೇಲೆಯೇ ಮೋಕ್ಷವಾಗುವ ದೆಂದರೆ ಅದೂ ಒಂದು ಪರೋಕ್ಷದ ವಿಷಯವಾಗಿ ವಿಶ್ವಾಸವನ್ನಿಡಬೇಕಾದ ಸಂಗತಿಯಾದೀತೇ ಹೊರತು ಪ್ರತ್ಯಕ್ಷವಾಗಿ ಅನುಭವಕ್ಕೆ ಬರುವಂಥದ್ದಾಗುವದಿಲ್ಲ. ಜ್ಞಾನದ ಮುಖಕ್ಕೆ ಈ ಮಶಿಯನ್ನು ಬಳಿಯಬಾರದು. ಹಾಗಾದರೆ ಜ್ಞಾನಿಯೂ ಬದುಕಿ ಎಲ್ಲರಂತೆಯೇ ದೇಹದಲ್ಲಿರುವದಾದರೆ ಅವನಿಗೂ ಅಜ್ಞಾನಿಗಳಿಗೂ ಭೇದವೇನೆಂದರೆ : ಅಜ್ಞಾನಿಗಳು ದೇಹೇಂದ್ರಿಯಾದಿಗಳನ್ನೇ ಆತ್ಮವೆಂದು ತಿಳಿದು ಅವು ಹುಟ್ಟಿದರೆ ಹುಟ್ಟಿದವೆಂದೂ ಅವು ಸತ್ತರೆ ಸತ್ತವೆಂದೂ ತಿಳಿದಿರುವರು. ಜ್ಞಾನಿಗಳು ದೇಹಾದಿಗಳೆಲ್ಲ ಸ್ವಪ್ನದ ದೇಹಾದಿಗಳಂತೆ ಬರೀ ತೋರಿಕೆಯವೆಂದೂ ತಾನು ಇವಕ್ಕೆಲ್ಲ ಸಾಕ್ಷಿಯಾದ ಚೈತನ್ಯವೆಂದೂ ತಿಳಿದಿರುವರು. ಇಷ್ಟೆ. ಈ ಜ್ಞಾನದ ಪ್ರಾಪ್ತಿಗೆ ಗುರುವಿಗೆ ನಮಸ್ಕಾರ ಮೊದಲಾದವನ್ನು ಮಾಡುವದೇ ಸಾಧನವೆಂದು ಮೊದಲು ಹೇಳಿದ್ದಾಗಿದೆ. ಆದರೆ ನಿಜವಾದ ಜ್ಞಾನೇಚ್ಛೆಯಿಲ್ಲದೆ ಕುತೂಹಲದ ನಟನೆ ಯಿಂದಾದರೂ ಆಗಬಹುದೆಂದು ತಿಳಿಯದಿರುವದಕ್ಕಾಗಿ ಈಗ ಈ ಸಾಧನಗಳನ್ನು ಹೇಳಿದ್ದಾಗಿದೆ.

ಈ ನನ್ನ ಮಾತಿನಲ್ಲಿ ಸಂಶಯವಿಡಬೇಡ. ಏಕೆಂದರೆ :—

ಅಜ್ಞ ಶ್ಚಾಶ್ರದ್ಧಧಾನಶ್ಚ ಸಂಶಯಾತ್ಮಾ ವಿನಶ್ಯತಿ ।

ನಾಯಂ ಲೋಕೋಽಸ್ತಿನ ಪರೋ ನ ಸುಖಂ ಸಂಶಯಾತ್ಮನಃ ॥40॥

(ಅಜ್ಞಶ್ಚ) ಆತ್ಮಸ್ವರೂಪವನ್ನರಿಯದವನೂ (ಅಶ್ರದ್ಧಧಾನಃ) ಗುರುವಿನ ಮತ್ತು ಶಾಸ್ತ್ರದ ಮಾತಿನಲ್ಲಿ ವಿಶ್ವಾಸವಿಲ್ಲದವನೂ (ಸಂಶಯಾತ್ಮಾ ಚ) ಇದರ ಅರ್ಥ ಹೀಗೋ ಹಾಗೋ? ಎಂದು ಸಂಶಯಗೊಳ್ಳುವವನೂ- ಈ ಮೂವರೂ (ವಿನಶ್ಯತಿ) ಹಾಳಾಗಿಹೋಗುತ್ತಾರೆ. ಹಾಳಾಗಿಹೋಗುವಿಕೆ ಈ ಮೂವರಿಗೂ ಸಮಾನವಾದರೂ (ಸಂಶಯಾತ್ಮನಃ) ಸಂಶಯಗೊಳ್ಳುವವನಿಗೆ (ಅಯಂ ಲೋಕಃ) ಈ ಲೋಕವು ಕೂಡ (ನಾಸ್ತಿ) ಇಲ್ಲ ಏಕೆಂದರೆ : ಇವನೇನು ಹಗೆಯೋ ಶತ್ರುವೋ? ಇದೇನು ಅಮೃತವೋ ವಿಷವೋ?- ಎಂದು ಅವನು ಈ ಲೋಕದ ಸುಖಗಳನ್ನೂ

ಕಳೆದುಕೊಳ್ಳುವನು. (ನ ಪರಃ) ಅವನಿಗೆ ಪರಲೋಕವೂ ಇಲ್ಲ, ಏಕೆಂದರೆ ಅವನಿಗೆ ಅದರಲ್ಲಿಯೂ ಸಂಶಯ. (ನ ಸುಖಂ) ಅವನಿಗೆ ಸುಖವೂ ಇಲ್ಲ, ಏಕೆಂದರೆ ಅವನಿಗೆ ಅದರಲ್ಲಿಯೂ ಸಂಶಯ.

ಇನ್ನೂ ಏಕೆಂದರೆ :—

ಯೋಗಸಂನ್ಯಸ್ತಕರ್ಮಾಣಂ ಜ್ಞಾನಸಂಭಿನ್ನಸಂಶಯಮ್ |

ಆತ್ಮವಂತಂ ನ ಕರ್ಮಾಣಿ ನಿಬದ್ಧಂತಿ ಧನಂಜಯ

|| 41 ||

(ಧನಂಜಯ) ಅರ್ಜುನನೇ, ಕೇಳು. (ಆತ್ಮವಂತಂ) ದೇಹಾದಿಗಳೇ ಆತ್ಮವೆಂದು ಅವುಗಳ ಕಟ್ಟಿಗೆ ಸಿಕ್ಕಿ ಪರವಶನಾಗದೆ ಒಳಗಿರುವ ಚೈತನ್ಯಸ್ವರೂಪವೇ ತಾನೆಂದು ಜಾಗರೂಕನಾಗಿರುವವನಾಗಿಯೂ ಆದ್ದರಿಂದಲೇ (ಜ್ಞಾನಸಂಭಿನ್ನ ಸಂಶಯಮ್) ಬೇರೆ ಬೇರೆಯಾಗಿ ಕಾಣುವ ಆತ್ಮರೂಪರಮಾತ್ಮನೂ ಒಂದೇ ಎಂಬ ಜ್ಞಾನದಿಂದ ಭೇದದೃಷ್ಟಿಯ ಸಂಶಯವನ್ನು ಕತ್ತರಿಸಿಹಾಕಿಕೊಂಡಿರುವವನಾಗಿಯೂ ಆದ್ದರಿಂದಲೇ (ಯೋಗಸಂನ್ಯಸ್ತಕರ್ಮಾಣಂ) ಹೊರಗಣವರಿಗೆ ತಾನು ಕರ್ಮವನ್ನು ಮಾಡುತ್ತಿರುವಂತೆ ಕಂಡರೂ ಆತ್ಮನಿಗೂ ಕರ್ಮಗಳಿಗೂ ಸಂಬಂಧವಿಲ್ಲವೆಂಬ ಜ್ಞಾನದಿಂದ ತಾನು ಪುಣ್ಯಪಾಪಕರ್ಮಗಳ ಸಂಬಂಧವನ್ನು ತೊರೆದಿರುವವನಾಗಿಯೂ ಇರುವವನನ್ನು (ಕರ್ಮಾಣಿ) ಪುಣ್ಯಪಾಪಕರ್ಮಗಳು (ನ ನಿಬದ್ಧಂತಿ) ಕಟ್ಟಿಗೊಳಪಡಿಸುವದಿಲ್ಲ.

ಹೀಗಿರುವದರಿಂದ :—

ತಸ್ಮಾದ್ಜ್ಞಾನಸಂಭೂತಂ ಹೃತ್ಸ್ಥಂ ಜ್ಞಾನಾಸಿನಾತ್ಮನಃ |


ಛಿತ್ತೇ ಸ್ವನಂ ಸಂಶಯಂ ಯೋಗಮಾತಿಷ್ಠೋತ್ತಿಷ್ಠ ಭಾರತ

|| 42 ||

(ಭಾರತ) ಅರ್ಜುನನೇ, ಕೇಳು. (ತಸ್ಮಾತ್) ಆದ್ದರಿಂದ (ಅಜ್ಞಾನ ಸಂಭೂತಂ) ಅವಿವೇಕದಿಂದ ಹುಟ್ಟಿರುವದಾಗಿ (ಹೃತ್ಸ್ಥಂ) ಬುದ್ಧಿಯಲ್ಲಿ ಮನೆಮಾಡಿ ಕೊಂಡಿರುವಂಥ (ಏನಂ) ಈ (ಸಂಶಯಂ) ಯುದ್ಧವನ್ನು ಮಾಡುವದು ಮೇಲೂ ಬಿಡುವದು ಮೇಲೂ ಎಂಬ ಸಂಶಯವನ್ನು (ಆತ್ಮನಃ) ನಿನ್ನ (ಜ್ಞಾನಾಸಿನಾ) ಜ್ಞಾನ ವೆಂಬ ಕತ್ತಿಯಿಂದ (ಛಿತ್ತಾ) ಕತ್ತರಿಸಿ ಹಾಕಿ (ಯೋಗಂ) ಜ್ಞಾನಪ್ರಾಪ್ತಿಯ ಸಾಧನ ವಾದ ಕರ್ಮಾನುಷ್ಠಾನವನ್ನು (ಆತಿಷ್ಠ) ನಡೆಸು. (ಉತ್ತಿಷ್ಠ) ಈಗ ಯುದ್ಧಕ್ಕೆ ಏಳು.

ಇಲ್ಲಿಗೆ ಜ್ಞಾನಕರ್ಮಸರಿನ್ಯಾಸಯೋಗವೆಂಬ

ನಾಲ್ಕನೆಯ ಅಧ್ಯಾಯವು ಮುಗಿಯಿತು.



## ಐದನೆ ಅಧ್ಯಾಯ

ಅರ್ಜುನನಿಗೆ ಬಂದಿದ್ದ ಶೋಕಮೋಹಗಳು ಹೋಗುವದಕ್ಕೆ ತಕ್ಕ ಚಿಕಿತ್ಸೆಯಾಗಿ ಶ್ರೀಕೃಷ್ಣನು ಮೊದಲು ಜ್ಞಾನವನ್ನು ಉಪದೇಶಮಾಡಿದನು. ಅದು ಅವನಿಗೆ ಹಿಡಿಯಲಿಲ್ಲ. ಅದನ್ನು ಕಂಡು ಒಡನೆ ಅವನು ಕರ್ಮಯೋಗವನ್ನು ಹೇಳಿದನು. ಆಗ ಮೇಲಾದ ಜ್ಞಾನವನ್ನು ಬಿಟ್ಟು ಕೀಳಾದ ಕರ್ಮವನ್ನೇಕೆ ಮಾಡಬೇಕೆಂದು ಅರ್ಜುನನಿಗೆ ಸಂಶಯವು ಬಂತು. ಅದಕ್ಕೆ ಸಮಾಧಾನವಾಗಿ ಅಜ್ಞಾನಾಗಿದ್ದರೆ ಚಿತ್ತಶುದ್ಧಿಗಾಗಿಯೂ ಜ್ಞಾನಿಯಾಗಿದ್ದರೆ ಲೋಕಸಂಗ್ರಹಕ್ಕಾಗಿಯೂ ಮತ್ತು ಜಗತ್ತು ಸಾಗುವದಕ್ಕಾಗಿಯೂ ಕರ್ಮವನ್ನು ಮಾಡಲೇಬೇಕೆಂಬ ಮಾತು ಬಂತು. ಆಮೇಲೆ ಶ್ರೀಕೃಷ್ಣನು ಕರ್ಮದ ಬಂಧಕತ್ವವನ್ನು ಕಳೆಯುವ ಉಪಾಯವನ್ನು ವಿವರಿಸುವ ಸಂದರ್ಭದಲ್ಲಿ ಆತ್ಮನು ಅಕರ್ತನೆಂಬ ಜ್ಞಾನವನ್ನು ಎತ್ತಿ ಹಿಡಿಯುವದಕ್ಕೆ ಹೊರಟು ಆ ಜ್ಞಾನವುಳ್ಳವರನ್ನು ವರ್ಣಿಸುತ್ತ “ಬರೀ ದೇಹಯಾತ್ರೆಯಾಗಿ ಕರ್ಮವನ್ನು ಮಾಡುವವರಿಗೆ ಪಾಪವಿಲ್ಲ (4-21)” ಮತ್ತು “ತಾನಾಗಿ ದೊರೆತದ್ದರಲ್ಲಿ ತೃಪ್ತನಾಗುವವನಿಗೆ ಬಂಧವಿಲ್ಲ (4-22)” - ಮುಂತಾದ ವಾಕ್ಯಗಳಿಂದ ಶಾಸ್ತ್ರವಿಹಿತಕರ್ಮಗಳನ್ನೆಲ್ಲ ಬಿಟ್ಟಿರುವ ಸಂನ್ಯಾಸದ ನಡವಳಿಕೆಗೆ ಒಳ್ಳೆ ಬಣ್ಣವನ್ನು ಕೊಟ್ಟು ಹೇಳಿದನು. ಯುದ್ಧಕ್ಕೆ ಕೈ ಏಳದಿದ್ದ ಅರ್ಜುನನಿಗೆ ಕರ್ಮಕ್ಕೆ ಅಧಿಕಾರಿಯಾಗಿ ಸಾಧಕನಾದ ತಾನು ಪರರಿಗೆ ಹಿಂಸೆಯನ್ನು ಮಾಡುವ ಘೋರವಾದ ಯುದ್ಧಕರ್ಮವನ್ನು ಬಿಟ್ಟು ಸಂನ್ಯಾಸದ ನಡವಳಿಕೆಯನ್ನು ಕೈಗೊಳ್ಳಬಹುದೆಂದು ತೋರಿತು. ಅರ್ಜುನನು ಮನಸ್ಸಿನಲ್ಲಿ ಇದರ ಗುಣಾಕಾರವನ್ನು ಹಾಕುತ್ತಿರುವಾಗ ಶ್ರೀಕೃಷ್ಣನು ಯುದ್ಧಕ್ಕೆಳೆಂದು ಹೇಳಿ ತನ್ನ ಮಾತನ್ನು ಮುಗಿಸಿದನು. ಈಗ ಸಂನ್ಯಾಸ ಮತ್ತು ಕರ್ಮ - ಇವೆರಡರಲ್ಲಿ ಯಾವದು ಮೇಲೆಂಬುದನ್ನು ತಿಳಿಯಬೇಕೆಂದು

ಅರ್ಜುನ ಉವಾಚ ಅರ್ಜುನನು ಕೇಳಿದ್ದು :—

ಸಂನ್ಯಾಸಂ ಕರ್ಮಣಾಂ ಕೃಷ್ಣ ಪುನರ್ಯೋಗಂ ಚ ಶಂಸಸಿ |

ಯಚ್ಚೇಯ ಏತಯೋರೇಕಂ ತನ್ನೇ ಬ್ರೂಹಿ ಸುನಿಶ್ಚಿತಮ್ || 1 ||

(ಕೃಷ್ಣ) ಕೃಷ್ಣನೆ, ಬರೀ ದೇಹಯಾತ್ರೆಯನ್ನು ನಡೆಸಿಕೊಂಡಿರುವದರಿಂದ

ಪುಣ್ಯಪಾಪಗಳ ಸೋಂಕಿರುವದಿಲ್ಲವೆಂಬ ಮಾತಿನಿಂದ (ಕರ್ಮಣಾಂ) ಶಾಸ್ತ್ರದಲ್ಲಿ ವಿಹಿತವಾದ ಕರ್ಮಗಳ (ಸಂನ್ಯಾಸಂ) ಬಿಡುವಿಕೆಯನ್ನೂ (ಪುನಃ) ಮತ್ತೆ ಯುದ್ಧಕ್ಕೆ ಏಳೆಂಬ ಮಾತಿನಿಂದ (ಯೋಗಂ ಚ) ಅದರ ಆಚರಣೆಯನ್ನೂ (ಶಂಸಸಿ) ಹೇಳುತ್ತಿ. ಇವೆರಡನ್ನು ಒಬ್ಬನೇ ನಡೆಸುವದಂತು ಆಗುವ ಮಾತಲ್ಲ ಇವೆರಡರಲ್ಲಿ ಯಾವದು ಮೇಲೋ ನನಗೆ ಸಂಶಯವಾಗಿದೆ. ಆದ್ದರಿಂದ (ಏತಯೋಃ) ಇವೆರಡರಲ್ಲಿ (ಯತ್) ಯಾವದು (ಶ್ರೇಯಃ) ಮೇಲೋ (ಸುನಿಶ್ಚಿತಂ) ಇದು ಹೀಗೇ ಸರಿ ಎಂದು ಗೊತ್ತು ಮಾಡಿದಂಥ (ತತ್) ಆ (ಏಕಂ) ಒಂದನ್ನು (ಮೇ) ನನಗೆ (ಬ್ರೂಹಿ) ಹೇಳು.

ಶ್ರೀಭಗವಾನುವಾಚ ಶ್ರೀಕೃಷ್ಣನು ಹೇಳಿದ್ದು :—

ಸಂನ್ಯಾಸಃ ಕರ್ಮಯೋಗಶ್ಚ ನಿಶ್ರೇಯಸಕರಾವುಭೌ |

ತಯೋಸ್ತು ಕರ್ಮಸಂನ್ಯಾಸಾತ್ಕರ್ಮಯೋಗೋ ವಿಶಿಷ್ಯತೇ || 2 ||

(ಸಂನ್ಯಾಸಃ)<sup>1</sup> ಎಲ್ಲ ಕರ್ಮಗಳನ್ನೂ ಬಿಟ್ಟು ಕುಳಿತುಕೊಳ್ಳುವದೂ (ಕರ್ಮ ಯೋಗಶ್ಚ) ತನ್ನ ತನ್ನ ಕರ್ಮವನ್ನು ತಾನು ಮಾಡುವದೂ (ಉಭೌ) ಎರಡೂ (ನಿಶ್ರೇಯಸಕರೌ) ಜ್ಞಾನವನ್ನು ಹುಟ್ಟಿಸುವದರ ಮೂಲಕ ಮೋಕ್ಷಕ್ಕೆ ಸಾಧನಗಳೆ. ಆದರೂ (ತಯೋಸ್ತು) ಅವೆರಡರಲ್ಲಿ (ಕರ್ಮಸಂನ್ಯಾಸಾತ್) ಕರ್ಮಗಳನ್ನೆಲ್ಲ ಬಿಟ್ಟು ಕುಳಿತುಕೊಳ್ಳುವ ಬರೀ ಸಂನ್ಯಾಸಕ್ಕಿಂತ (ಕರ್ಮಯೋಗಃ) ತನ್ನ ತನ್ನ ಕರ್ಮವನ್ನು ತಾನು ಮಾಡುವದು (ವಿಶಿಷ್ಯತೇ) ಹೆಚ್ಚು ಮೇಲು.

ಏಕೆಂದರೆ :—

ಜ್ಞೇಯಃ ಸ ನಿತ್ಯಸಂನ್ಯಾಸೀ ಯೋ ನ ದ್ವೇಷ್ಟಿ ನ ಕಾಂಕ್ಷತಿ |

ನಿರ್ದ್ವಂದ್ವೋ ಹಿ ಮಹಾಬಾಹೋ ಸುಖಂ ಬಂಧಾತ್ಮಮುಚ್ಯತೇ || 3 ||

ಕರ್ಮಗಳನ್ನು ಬಿಡುವದು ಹೆಚ್ಚಿನದಾದರೂ (ಯಃ) ತನ್ನ ಕರ್ಮಗಳನ್ನು ತಾನು ಮಾಡುವ ಯಾವನು (ನ ದ್ವೇಷ್ಟಿ) ತನ್ನ ಆ ಕರ್ಮಗಳು ತನ್ನನ್ನು ಕಟ್ಟಿನೊಳಗೆ ಸಿಕ್ಕಿಸುವವೆಂದು ಅವುಗಳ ಮೇಲೆ ಹಗೆತನವನ್ನು ಮಾಡುವದಿಲ್ಲವೋ, ಮತ್ತು (ನ ಕಾಂಕ್ಷತಿ) ತನ್ನ ಆ ಕರ್ಮಗಳಿಗೆ ಫಲವಾಗಿ ಈ ಲೋಕದ ಮತ್ತು ಪರಲೋಕದ

1 “ಏತಮೇವ ಪ್ರವ್ರಾಜಿನೋ ಲೋಕಮಿಚ್ಛಂತಃ ಪ್ರವ್ರಜಂತಿ”- ಈ ಬ್ರಹ್ಮ ಪ್ರಾಪ್ತಿಯನ್ನು ಬಯಸುವವರೇ ಸಂನ್ಯಾಸಿಗಳಾಗುತ್ತಾರೆ. — ಶ್ರು.

ಸುಖಗಳನ್ನು ಬಯಸುವದಿಲ್ಲವೋ (ಸಃ) ಅವನು (ನಿತ್ಯಸಂನ್ಯಾಸೀ) ಯಾವಾಗಲೂ ಸಂನ್ಯಾಸಿಯೆಂದೇ (ಜ್ಞೇಯಃ) ತಿಳಿಯಲ್ಪಡತಕ್ಕವನು. (ಹಿ) ಏಕೆಂದರೆ (ಮಹಾಬಾಹೋ) ಅರ್ಜುನನೇ, ಕೇಳು. (ನಿದ್ವಂದ್ವಃ) ವರ್ಣಧರ್ಮಗಳು ಕಟ್ಟಿನೊಳಕ್ಕೆ ಸಿಕ್ಕಿಸುವವೆಂಬ ಹಗೆತನವಾಗಲಿ ಫಲವನ್ನು ಕೊಡುವವೆಂಬ ಪ್ರೇಮವಾಗಲಿ ಇಲ್ಲದವನು (ಸುಖಿಂ) ಕಷ್ಟವಿಲ್ಲದೆ ಕರ್ಮಗಳನ್ನು ಬಿಟ್ಟಿರುವ ಸಂನ್ಯಾಸಿಯಂತೆಯೇ (ಬಂಧಾತ್) ಕರ್ಮಗಳ ಕಟ್ಟಿನಿಂದ (ಪ್ರಮುಚ್ಯತೇ) ಬಿಡುಗಡೆಯನ್ನು ಹೊಂದುತ್ತಾನೆ.

ಕರ್ಮಗಳನ್ನು ಮಾಡುವದು, ಬಿಡುವದು - ಇವೆರಡೂ ಒಂದಕ್ಕೊಂದು ವಿರೋಧವಾದ್ದರಿಂದ ಫಲವೂ ವಿರೋಧವಾಗಬೇಕೇ ಹೊರತು ಎರಡೂ ಒಳ್ಳೆಯವಾಗಿಯೇ ಹೇಗೆ ಪರಿಣಮಿಸುವವೆಂದರೆ :—

ಸಾಂಖ್ಯೋಗೌ ಪೃಥಗ್ಬಾಲಾಃ ಪ್ರವದಂತಿ ನ ಪಂಡಿತಾಃ :

ಏಕಮಪ್ಯಾಸ್ಥಿತಃ ಸಮ್ಯಗುಭಯೋರ್ವಿಂದತೇ ಫಲಮ್

|| 4 ||

ನೀನು ಬರೀ ಸಂನ್ಯಾಸದ ಮತ್ತು ಕರ್ಮದ ವಿಷಯವನ್ನು ಕೇಳಿದೆ. ಬರೀ ಸಂನ್ಯಾಸದಿಂದ ಪ್ರಯೋಜನವಿಲ್ಲವೆಂದು ಮೊದಲೇ (3-4) ಹೇಳಿದ್ದೇನೆ. ಆದ್ದರಿಂದಲೇ ಸಂನ್ಯಾಸಕ್ಕಿಂತ ಕರ್ಮವು ಮೇಲೆಂದು ಈಗ ಹೇಳಿದೆನು. ಇನ್ನು ಎರಡಕ್ಕೂ ಫಲವು ಒಂದೇ ಎಂದು ಹೇಳಿದೆನಷ್ಟೆ ಅದು ಬರೀ ಸಂನ್ಯಾಸಕ್ಕೂ ಕರ್ಮಕ್ಕೂ ಸೇರಿದ ಮಾತಲ್ಲ. ಸಂನ್ಯಾಸವು ತನ್ನ ಫಲವನ್ನು ಕೊಡಬೇಕಾದರೆ ಬರೀ ಸಂನ್ಯಾಸವಾಗಿರದೆ ಧ್ಯಾನ ಮೊದಲಾದ ಯೋಗಸಾಧನಗಳಿಂದ ಕೂಡಿರಬೇಕು. ಕರ್ಮವು ಬರೀ ಕರ್ಮವಾಗಿರದೆ ಈಶ್ವರಪ್ರೀತ್ಯರ್ಥವಾಗಿ ಮಾಡುವ ಕರ್ಮಯೋಗವಾಗಿರಬೇಕು. ಹೀಗಾದರೆ ಇವೆರಡೂ ಒಂದಕ್ಕೊಂದು ಸಂಬಂಧಪಟ್ಟು ಒಂದೇ ಫಲವನ್ನು ಕೊಡುವವು. ಜ್ಞಾನವೇ ಆ ಫಲ. ಆ ಜ್ಞಾನಕ್ಕೆ ಧ್ಯಾನ ಮೊದಲಾದವು ಸಮೀಪದ ಸಾಧನ. ಆದ್ದರಿಂದ ಉಪಚಾರದಿಂದ ಅವುಗಳನ್ನು ಜ್ಞಾನವೆಂದು ಕರೆಯುವದೂ ಉಂಟು. ಆ ಜ್ಞಾನವನ್ನು ಸಾಂಖ್ಯವೆಂದು ಕರೆಯುತ್ತಾರೆ. ಕರ್ಮಯೋಗವು ಅದರದೇ ಬಹಿರಂಗಸಾಧನ. (ಸಾಂಖ್ಯೋಗೌ) ಕರ್ಮಗಳನ್ನು ಬಿಟ್ಟು ಸಂನ್ಯಾಸಿಯಾಗಿ ಅಂತರಂಗಸಾಧನಗಳನ್ನು ಮಾಡುವ ಸಾಂಖ್ಯವೆಂಬ ಸ್ಥಿತಿಯೂ ಕರ್ಮಗಳನ್ನು ಮಾಡುತ್ತ ಬಹಿರಂಗಸಾಧನವಾಗಿ ಸಮತ್ವಬುದ್ಧಿ ಮೊದಲಾದವುಗಳನ್ನು ಹೊಂದಿರುವ ಯೋಗವೆಂಬ ಸ್ಥಿತಿಯೂ ಎರಡೂ (ಪೃಥಕ್) ಬೇರೆಬೇರೆಯೆಂದು

(ಬಾಲಾಃ) ತಿಳಿಯದವರು (ಪ್ರವದಂತಿ) ಹೇಳುತ್ತಾರೆ. (ನ ಪಂಡಿತಾಃ) ಆತ್ಮಜ್ಞಾನವನ್ನು ತಿಳಿದವರೆಂದಿಗೂ ಹೇಳುವದಿಲ್ಲ. ಅವೆರಡೂ ಒಳ್ಳೆಯವೆ ಎಂದು ನಾನೇಕೆ ಹೇಳಿದೆನೆಂದರೆ (ಏಕಮಪಿ) ಅವೆರಡರಲ್ಲೊಂದನ್ನಾದರೂ (ಸಮ್ಯಕ್) ಚೆನ್ನಾಗಿ (ಆಸ್ಥಿತಃ) ಆಚರಿಸುವವನು (ಉಭಯೋಃ) ಎರಡರ (ಫಲಂ) ಫಲವಾದ ಮೋಕ್ಷವನ್ನು (ವಿಂದತೇ) ಪಡೆಯುತ್ತಾನೆ.

ಒಂದನ್ನಾಚರಿಸಿದರೆ ಎರಡರ ಫಲವು ಹೇಗೆ ದೊರೆತೀತೆಂದರೆ :-

ಯತ್ಸಾಂಖ್ಯೈಃ ಪ್ರಾಪ್ಯತೇ ಸ್ಥಾನಂ ತದ್ಯೋಗೈರಪಿ ಗಮ್ಯತೇ |

ಏಕಂ ಸಾಂಖ್ಯಂ ಚ ಯೋಗಂ ಚ ಯಃ ಪಶ್ಯತಿ ಸ ಪಶ್ಯತಿ || 5 ||

(ಸಾಂಖ್ಯೈಃ) ಅಂತರಂಗಸಾಧನಗಳನ್ನು ಮಾತ್ರ ಮಾಡುವ ಸಂನ್ಯಾಸಿಗಳಿಂದ (ಯತ್) ಯಾವ (ಸ್ಥಾನಂ) ಮೋಕ್ಷವೆಂಬ ಫಲವು (ಪ್ರಾಪ್ಯತೇ) ಪಡೆಯುವದಾದ ಗುತ್ತದೊ (ತತ್) ಆ ಮೋಕ್ಷವೆಂಬ ಫಲವು (ಯೋಗೈರಪಿ) ಬಹಿರಂಗಸಾಧನವಾದ ಕರ್ಮಯೋಗವನ್ನು ಮಾಡುವವರಿಂದಲೂ (ಗಮ್ಯತೇ) ಪಡೆಯುವದಾಗುತ್ತದೆ. (ಸಾಂಖ್ಯಂ ಚ) ಅಂತರಂಗಸಾಧನವನ್ನು ಮಾತ್ರ ಮಾಡುವ ಸಂನ್ಯಾಸವನ್ನೂ (ಯೋಗಂ ಚ) ಬಹಿರಂಗಸಾಧನವಾದ ಕರ್ಮಯೋಗವನ್ನು ಮಾಡುವದನ್ನೂ (ಏಕಂ) ಒಂದೇ ಆಗಿ (ಯಃ) ಯಾವನು (ಪಶ್ಯತಿ) ನೋಡುತ್ತಾನೋ (ಸಃ) ಅವನು (ಪಶ್ಯತಿ) ನಿಜವನ್ನು ನೋಡುತ್ತಾನೆ. ಇವೆರಡೂ ಒಂದಕ್ಕೊಂದು ಸಂಬಂಧವಿಲ್ಲದ ಬಿಡಿಬಿಡಿಯಾದವುಗಳಲ್ಲ. ಅಂತರಂಗ ಸಾಧನಗಳನ್ನು ಮಾತ್ರ ಇಟ್ಟುಕೊಂಡಿರುವ ಸಂನ್ಯಾಸಿಗಳು ಈ ಜನ್ಮದಲ್ಲಿ ಅಲ್ಲದಿದ್ದರೆ ಹಿಂದಿನ ಜನ್ಮದಲ್ಲಿಯಾದರೂ ಬಹಿರಂಗ ಸಾಧನಗಳನ್ನು ನಡೆಸಿ ಚಿತ್ತಶುದ್ಧಿಯನ್ನು ಪಡೆದವರಾಗಿರುವರು. ಈಗ ನೀರಿನ ಸಮೃದ್ಧಿ ಇರುವ ಕಡೆ ಹಿಂದೆ ಮಳೆಯಾಗಿರುವದನ್ನು ಊಹಿಸಬಹುದಾಗಿರುವಂತೆ ಈಗ ಚಿತ್ತಶುದ್ಧಿಯಾಗಿರುವವರನ್ನು ಕಂಡರೆ ಅವರು ಹಿಂದೆ ಕರ್ಮಯೋಗವನ್ನು ಮಾಡಿದವರೆಂದೂಹಿಸಬಹುದು. ಇನ್ನು ಈಗ ಬಹಿರಂಗಸಾಧನವಾದ ಕರ್ಮ ಯೋಗವನ್ನು ಮಾಡುವವರು, ಈ ಜನ್ಮದಲ್ಲಿ ಅಲ್ಲದಿದ್ದರೆ ಮುಂದಿನ ಜನ್ಮದಲ್ಲಿ ಆದರೂ ಚಿತ್ತಶುದ್ಧಿಯನ್ನು ಹೊಂದಿ ಅಂತರಂಗಸಾಧನವನ್ನು ನಡೆಸಿ ಮೋಕ್ಷವನ್ನು ಪಡೆಯುವರು. ಆಕಾಶದಲ್ಲಿ ಮೋಡಗಟ್ಟಿರುವದನ್ನು ನೋಡಿ ಮುಂದಿನ ಮಳೆ ಯನ್ನೂಹಿಸುವಂತೆ ಈ ಕರ್ಮಯೋಗವು ಪರಿಪಕ್ವವಾಗಿ ಸಾಂಖ್ಯಕ್ಕೆ ತಿರುಗುವದನ್ನೂ ಹಿಸಬಹುದು. ಹೀಗೆ ಯೋಗವೂ ಸಾಂಖ್ಯವೂ ಪರಮಾರ್ಥ ಸಾಧನೆಯ ಪೂರ್ವ ಭಾಗವೂ ಉತ್ತರಭಾಗವೂ ಇದ್ದಂತೆ.

ಬರೀ ಸಂನ್ಯಾಸಕ್ಕಿಂತ ಕರ್ಮಯೋಗವೇ ಮೇಲೆಂದೇಕೆ ಹೇಳಿದನೆಂದರೆ :-

ಸಂನ್ಯಾಸಸ್ತು ಮಹಾಬಾಹೋ ದುಃಖಮಾಪ್ತಮಯೋಗತಃ |

ಯೋಗಯುಕ್ತೋ ಮುನಿಬ್ರಹ್ಮ ನ ಚಿರೇಣಾಧಿಗಚ್ಛತಿ || 6 ||

(ಮಹಾಬಾಹೋ) ಅರ್ಜುನನೇ, ಕೇಳು. (ಸಂನ್ಯಾಸಸ್ತು) ನಿಜವಾದ ಸಂನ್ಯಾಸವಾದರೂ (ಅಯೋಗತಃ) ಕರ್ಮಯೋಗದ ಸಹಾಯವಿಲ್ಲದೆ (ಆಪ್ತಂ) ಪಡೆಯುವದಕ್ಕೆ (ದುಃಖಂ) ಕಷ್ಟವು. ಕರ್ಮಗಳನ್ನು ಮಾಡುವದರಿಂದ ಚಿತ್ತಶುದ್ಧಿಯಾಗಿ ವೈರಾಗ್ಯವು ತೋರಿಕೊಂಡಾಗ ಕರ್ಮಗಳು ತಮ್ಮಷ್ಟಕ್ಕೆ ತಾವೇ ಹಿಂದೆ ನಿಲ್ಲುವದೇ ಗಟ್ಟಿಯಾದ ಸಂನ್ಯಾಸವಾಗುವದೇ ಹೊರತು ಹಾಗಾಗದೆ ಬರೀ ಸಂನ್ಯಾಸಿಯಾದವ ನಿಗೆ- ಈಗ ವರ್ಣಧರ್ಮಗಳನ್ನು ಮಾಡುವ ಅಧಿಕಾರವಿಲ್ಲ. ಹಿಂದೆ ಅವುಗಳನ್ನು ಮಾಡಿ ಚಿತ್ತಶುದ್ಧಿಯನ್ನು ಪಡೆದಿಲ್ಲವಾದ್ದರಿಂದ ಈಗ ಸಂನ್ಯಾಸಧರ್ಮವಾದ ಧ್ಯಾನ ಮೊದಲಾದ ಅಂತರಂಗಸಾಧನಗಳನ್ನು ಮಾಡುವದು ಸಾಧ್ಯವಾಗುವದಿಲ್ಲ - ಹೀಗೆ ಅವನು ಎರಡೂ ಕೆಟ್ಟ ಕುರುಡದಾಸನಾಗುತ್ತಾನೆ. ನಿಷ್ಕಾಮಕರ್ಮದಲ್ಲಿಯೂ ವಿರಕ್ತಿಯು ಕಂಡರೂ ಅದು ಎಳೆಯದಾಗಿರುವದು. ಸಂನ್ಯಾಸವಾಗುವದಕ್ಕೆ ವಿರಕ್ತಿಯು ಬಲಿತರಬೇಕು. ಆದ್ದರಿಂದ ವೈರಾಗ್ಯವನ್ನು ಬಲಿಸುವ ಕರ್ಮಯೋಗ ವಿಲ್ಲದೆ ಸಂನ್ಯಾಸವು ದಕ್ಕುವದಿಲ್ಲ. ಇನ್ನು (ಯೋಗಯುಕ್ತಃ) ಯಾವ ಬಯಕೆಯೂ ಇಲ್ಲದೆ ಕರ್ಮಗಳನ್ನು ಮಾಡುವವನು, ತನ್ನ ಕರ್ಮವನ್ನು ಈಶ್ವರನಿಗೊಪ್ಪಿಸಿ (ಮುನಿಃ) ಅಂತರಂಗಸಾಧನಗಳಾದ ಧ್ಯಾನ ಮೊದಲಾದವುಗಳನ್ನೂ ಮಾಡಿಕೊಂಡು (ಬ್ರಹ್ಮ) ಆತ್ಮಜ್ಞಾನ ನಿಷ್ಠೆಯ ರೂಪವಾದ ಸಂನ್ಯಾಸವನ್ನು (ನ ಚಿರೇಣ) ತಡವಿಲ್ಲದೆ (ಅಧಿಗಚ್ಛತಿ) ಹೊಂದುತ್ತಾನೆ.

ಕರ್ಮಯೋಗದ ಕರ್ಮವು ಅಂಟದಿರುವದಕ್ಕೆ ಕಾರಣವೇನೆಂದರೆ :-

ಯೋಗಯುಕ್ತೋ ವಿಶುದ್ಧಾತ್ಮಾ ವಿಜಿತಾತ್ಮಾ ಜಿತೇಂದ್ರಿಯಃ |

ಸರ್ವಭೂತಾತ್ಮಭೂತಾತ್ಮಾ ಕುರ್ವನ್ನಪಿ ನ ಲಿಪ್ಯತೇ || 7 ||

(ಯೋಗಯುಕ್ತಃ) ಸಮತ್ವಬುದ್ಧಿಯಿಂದ ಕೂಡಿದವನಾಗಿಯೂ (ವಿಶುದ್ಧಾತ್ಮಾ) ಆದ್ದರಿಂದಲೇ ರಜೋಗುಣವನ್ನೂ ತಮೋಗುಣವನ್ನೂ ಗೆದ್ದು ಶುದ್ಧವಾದ ಮನಸ್ಸುಳ್ಳವನಾಗಿಯೂ (ವಿಜಿತಾತ್ಮಾ) ದೇಹವನ್ನು ತನ್ನ ಹಿಡಿತದಲ್ಲಿಟ್ಟು ಕೊಂಡಿರುವವನಾಗಿಯೂ (ಜಿತೇಂದ್ರಿಯಃ) ಇಂದ್ರಿಯಗಳನ್ನೆಲ್ಲ ತಾನು ಹೇಳಿದಂತೆ ಕೇಳುವ ಹಾಗೆ ಮಾಡಿಕೊಂಡಿರುವವನಾಗಿಯೂ (ಸರ್ವಭೂತಾತ್ಮಭೂತಾತ್ಮಾ)



ಚತುರ್ಮುಖ ಬ್ರಹ್ಮನನ್ನು ಮೊದಲು ಮಾಡಿಕೊಂಡು ಒಂದು ಮೋಟುಮರದವರೆಗೆ ಇರುವಂಥ ಎಲ್ಲ ವಸ್ತುಗಳಿಗೂ ಆತ್ಮಭೂತವಾದಂಥ ಅಂತರಾತ್ಮವುಳ್ಳವನಾಗಿಯೂ ಇರುವವನು (ಕುರ್ವನ್ನಪಿ) ಜನರಿಗೆ ಮೇಲುಪಜ್ಞಿಗಾಗಿ ಮಾಡುತ್ತಿದ್ದರೂ (ನ ಲಿಪ್ಯತೇ) ಅದರ ಕಟ್ಟಿಗೊಳಗಾಗುವದಿಲ್ಲ.

ನಿಜವಾಗಿ ಅವನು ಮಾಡುವದೂ ಇಲ್ಲ ಅದು ಹೇಗೆಂದರೆ :—

ನೈವ ಕಿಂಚಿತ್ಕರೋಮಿತಿ ಯುಕ್ತೋ ಮನೈತ ತತ್ತ್ವವಿತ್ |

ಪಶ್ಯನ್ ಶೃಣ್ವನ್ ಸ್ಪೃಶನ್ ಜಿಘ್ರನ್ನಶ್ನನ್ ಗಚ್ಛನ್ ಸ್ವಪನ್ ಶ್ವಸನ್ || 8 ||

ಪ್ರಲಪನ್ ವಿಸೃಜನ್ ಗೃಹ್ಣನ್ಮಿಷನ್ನಿಮಿಷನ್ನಪಿ |

ಇಂದ್ರಿಯಾಣೀಂದ್ರಿಯಾರ್ಥೇಷು ವರ್ತಂತ ಇತಿ ಧಾರಯನ್ || 9 ||

(ತತ್ತ್ವವಿತ್) ಆತ್ಮಸ್ವರೂಪವನ್ನು ಬಲ್ಲ ಮತ್ತು (ಯುಕ್ತಃ) ಮನಸಿನ ಸಮತ್ವ ವನ್ನು ಮೈಗೂಡಿಸಿಕೊಂಡಿರುವ ಮನುಷ್ಯನು (ಪಶ್ಯನ್) ನೋಡಿದರೂ (ಶೃಣ್ವನ್) ಕೇಳಿದರೂ (ಸ್ಪೃಶನ್) ಮುಟ್ಟಿದರೂ (ಜಿಘ್ರನ್) ಮೂಸಿದರೂ (ಅಶ್ನನ್) ತಿಂದರೂ (ಗಚ್ಛನ್) ಹೋದರೂ (ಸ್ವಪನ್) ನಿದ್ರೆಮಾಡಿದರೂ (ಶ್ವಸನ್) ಉಸಿರು ಬಿಟ್ಟರೂ (ಪ್ರಲಪನ್) ಮಾತಾಡಿದರೂ (ವಿಸೃಜನ್) ಮಲಮೂತ್ರತ್ಯಾಗ ಮಾಡಿದರೂ (ಗೃಹ್ಣನ್) ಪದಾರ್ಥವನ್ನು ಕೈಗೆ ತೆಗೆದುಕೊಂಡರೂ (ಉನ್ಮಿಷನ್) ಕಣ್ಣು ಬಿಟ್ಟರೂ (ನಿಮಿಷನ್ನಪಿ) ಕಣ್ಣು ಮುಚ್ಚಿದರೂ ಕೂಡ (ಇಂದ್ರಿಯಾಣಿ) ಕಣ್ಣು, ಕಿವಿ - ಮೊದಲಾದ ಇಂದ್ರಿಯಗಳು (ಇಂದ್ರಿಯಾರ್ಥೇಷು) ಕಣ್ಣು ನೋಡುವದರಲ್ಲಿಯೂ ಕಿವಿ ಕೇಳುವದರಲ್ಲಿಯೂ ಚರ್ಮವು ಮುಟ್ಟುವದರಲ್ಲಿಯೂ, ಮೂಗು ಮೂಸುವದರಲ್ಲಿಯೂ ನಾಲಿಗೆ ರುಚಿನೋಡುವದರಲ್ಲಿಯೂ, ಕಾಲು ಹೋಗುವದರಲ್ಲಿಯೂ ವಾಕ್ಕು ಮಾತಾಡುವದರಲ್ಲಿಯೂ ಪಾಯು ಮಲವಿಸರ್ಜನೆ ಮಾಡುವದರಲ್ಲಿಯೂ ಕೈ ತೆಗೆದುಕೊಳ್ಳುವದರಲ್ಲಿಯೂ ಪ್ರಾಣ ಮೊದಲಾದ ಐದು ವಾಯುಗಳು ಉಸಿರಾಡುವದರಲ್ಲಿಯೂ ನಾಗ ಮೊದಲಾದ ಐದು ಉಪವಾಯುಗಳು ಕಣ್ಣು ಮುಚ್ಚುವದು, ಬಿಡುವದು- ಮೊದಲಾದ್ದರಲ್ಲಿಯೂ ಅಂತಃಕರಣವು ನಿದ್ರೆ ಮಾಡುವದರಲ್ಲಿಯೂ (ವರ್ತಂತೇ) ತೊಡಗಿವೆ (ಇತಿ) ಎಂದು (ಧಾರಯನ್) ಮನಸ್ಸಿನಲ್ಲಿ ಎಣಿಸುತ್ತ (ನೈವ ಕಿಂಚಿತ್ಕರೋಮಿ) ಒಳಗಿರುವ ಚೈತನ್ಯರೂಪನಾದ ನಾನು ಏನನ್ನೂ ಮಾಡುವವನಲ್ಲ (ಇತಿ) ಎಂದು (ಮನೈತ) ತಿಳಿದಿರುವನು.

ಅದು ಆತ್ಮನನ್ನು ಅಕರ್ತನೆಂದು ತಿಳಿದವರ ಮಾತಾಯಿತು. ಆ ಜ್ಞಾನವಿಲ್ಲದ ಕರ್ಮಯೋಗಿಗಳಾದರೂ,

ಬ್ರಹ್ಮಣ್ಯಾಧಾಯ ಕರ್ಮಾಣಿ ಸಂಗಂ ತ್ಯಕ್ತ್ವಾ ಕರೋತಿ ಯಃ |

ಲಿಪ್ಯತೇ ನ ಸ ಪಾಪೇನ ಪದ್ಮಪತ್ರಮಿವಾಂಭಸಾ

|| 10 ||

(ಯಃ) ಯಾವನು (ಕರ್ಮಾಣಿ) ತಾನು ಮಾಡುವ ಎಲ್ಲ ಕರ್ಮಗಳನ್ನೂ (ಬ್ರಹ್ಮಣಿ) ಈಶ್ವರನಲ್ಲಿ (ಆಧಾಯ) ಸಮರ್ಪಣೆ ಮಾಡಿ (ಸಂಗಂ) ಫಲದ ಆಸಕ್ತಿಯನ್ನು (ತ್ಯಕ್ತ್ವಾ) ಬಿಟ್ಟು (ಕರೋತಿ) ಅರಸನಿಗೆ ಆಳು ಹೇಗೋ ಹಾಗೆ ಈಶ್ವರನಿಗೆ ದಾಸನಾಗಿ ದುಡಿಯುವೆನೆಂದು ತಿಳಿದು ಮಾಡುತ್ತಾನೋ (ಸಃ) ಅವನು (ಅಂಭಸಾ) ನೀರಿನಿಂದ (ಪದ್ಮ ಪತ್ರಮಿವ) ಕಮಲದ ಎಲೆಯು ಹೇಗೆ ಅಂಟದೆ ಇರುವದೋ ಹಾಗೆ (ಪಾಪೇನ) ಪುಣ್ಯಪಾಪಕರ್ಮಗಳಿಂದ (ನ ಲಿಪ್ಯತೇ) ಸೋಂಕನ್ನು ಪಡೆಯುವದಿಲ್ಲ.

ಏಕೆಂದರೆ :—

ಕಾಯೇನ ಮನಸಾ ಬುದ್ಧ್ಯಾ ಕೇವಲೈರಿಂದ್ರಿಯೈರಪಿ |

ಯೋಗಿನಃ ಕರ್ಮ ಕುರ್ವಂತಿ ಸಂಗಂ ತ್ಯಕ್ತ್ವಾ ತ್ವಶುದ್ಧಯೇ

|| 11 ||

(ಯೋಗಿನಃ) ಜ್ಞಾನದ ಸಾಧನವಾಗಿ ನಿಷ್ಕಾಮಕರ್ಮವನ್ನು ಮಾಡುವವರು (ಕೇವಲೈಃ) ಇದು ನನ್ನದೆಂಬ ಭಿಮಾನವಿಲ್ಲದಿರುವಂಥ (ಕಾಯೇನ) ಶರೀರ ದಿಂದಲೂ (ಮನಸಾ) ಮನಸ್ಸಿನಿಂದಲೂ (ಬುದ್ಧ್ಯಾ) ಬುದ್ಧಿಯಿಂದಲೂ (ಇಂದ್ರಿಯೈರಪಿ) ಇಂದ್ರಿಯಗಳಿಂದಲೂ ಕೂಡ (ಸಂಗಂ) ತಮಗೇನಾದರೂ ಫಲವಾಗಬೇಕೆಂಬ ಆಶೆಯನ್ನು (ತ್ಯಕ್ತ್ವಾ) ಬಿಟ್ಟು (ಆತ್ಮ ಶುದ್ಧಯೇ) ಈ ಕರ್ಮ ದಿಂದ ಈಶ್ವರನು ಸಂತೋಷಪಟ್ಟು ತಮ್ಮ ಮನಸ್ಸನ್ನು ಶುದ್ಧಗೊಳಿಸಲೆಂದು (ಕರ್ಮ) ಪುಣ್ಯಕರ್ಮಗಳನ್ನು (ಕುರ್ವಂತಿ) ಮಾಡುತ್ತಾರೆ. ಆದ್ದರಿಂದ ನೀನು ಅದಕ್ಕೇ ತಕ್ಕವನು. ನೀನು ಅದನ್ನು ಮಾಡು.

ಇನ್ನೂ ಏಕೆಂದರೆ :—

ಯುಕ್ತಃ ಕರ್ಮಫಲಂ ತ್ಯಕ್ತ್ವಾ ಶಾಂತಿಮಾಪ್ನೋತಿ ನೈಷ್ಠಿ ಕೀಂ |

ಅಯುಕ್ತಃ ಕಾಮಕಾರೇಣ ಫಲೇ ಸಕ್ತೋ ನಿಬದ್ಧತೇ

|| 12 ||

(ಯುಕ್ತಃ) ನಾನು ಈಶ್ವರನ ಪ್ರೀತಿಗಾಗಿ ಮಾಡುವವನೆಂಬ ಸಮಾಧಾನ ದಿಂದ ಕೂಡಿದವನು (ಕರ್ಮಫಲಂ) ಕರ್ಮದ ಫಲವನ್ನು (ತ್ಯಕ್ತ್ವಾ) ತೊರೆದು (ನೈಷ್ಠಿಕೀಂ) ಕರ್ಮದಿಂದ ಚಿತ್ತಶುದ್ಧಿ, ಅದರಿಂದ ಜ್ಞಾನ, ಅದರಿಂದ ಸರ್ವಕರ್ಮಸಂನ್ಯಾಸ ಪೂರ್ವಕಜ್ಞಾನನಿಷ್ಠೆ ಇವುಗಳನ್ನು ಪಡೆದು ಈ ನಿಷ್ಠೆಯಿಂದ ದೊರೆಯುವಂಥ (ಶಾಂತಿಂ) ಮೋಕ್ಷವನ್ನು (ಆಪ್ನೋತಿ) ಪಡೆಯುತ್ತಾನೆ. (ಅಯುಕ್ತಃ) ನಾನು ಈಶ್ವರ ಪ್ರೀತಿಗಾಗಿ ಮಾಡುವವನೆಂಬ ಸಮಾಧಾನವಿಲ್ಲದವನು (ಕಾಮಕಾರೇಣ) ಬಯಕೆಯ ಪ್ರೇರಣೆಯಿಂದ (ಫಲೇ) ಆ ಕರ್ಮದ ಫಲದಲ್ಲಿ (ಸಕ್ತಃ) ಆಸಕ್ತನಾಗಿ (ನಿಬದ್ಧತೇ) ಚೆನ್ನಾಗಿ ಕಟ್ಟಿಗೊಳಗಾಗುತ್ತಾನೆ. ಆದ್ದರಿಂದ ನೀನು ಈಶ್ವರ ಪ್ರೀತಿಗಾಗಿ ಮಾಡುವವನಾಗು.

ಶುದ್ಧಚಿತ್ತನಾಗಿ ಯಥಾರ್ಥವನ್ನು ನೋಡುವವನಿಗೆ ಯಾವ ಕರ್ಮವೂ ಇಲ್ಲದಿರುವುದು ಹೇಗೆಂದರೆ :—

ಸರ್ವಕರ್ಮಾಣಿ ಮನಸಾ ಸಂನ್ಯಸ್ಯಾಸ್ತೇ ಸುಖಂ ವಶೀ |

ನವದ್ವಾರೇ ಪುರೇ ದೇಹೀ ನೈವ ಕುರ್ವನ್ನ ಕಾರಯನ್ || 13 ||

(ದೇಹೀ) ದೇಹದೊಡನೆ ಕಾಣಬರುತ್ತಿರುವ ಜ್ಞಾನಿಯು (ವಶೀ) ದೇಹೇಂದ್ರಿಯಗಳನ್ನೆಲ್ಲ ಹಿಡಿತದಲ್ಲಿಟ್ಟುಕೊಂಡಿರುವವನಾಗಿ (ಸರ್ವ ಕರ್ಮಾಣಿ) ಎಲ್ಲ ಕರ್ಮಗಳನ್ನೂ (ಮನಸಾ) ಇವೆಲ್ಲ ದೇಹೇಂದ್ರಿಯಗಳಿಂದ ನಡೆಯತಕ್ಕವುಗಳೇ ಹೊರತು ತನಗೆ ಸಂಬಂಧಪಟ್ಟವುಗಳಲ್ಲವೆಂಬ ವಿವೇಕಬುದ್ಧಿಯಿಂದ (ಸಂನ್ಯಸ್ಯ) ಆ ಕರ್ಮಗಳನ್ನೆಲ್ಲ ಅಕರ್ಮಗಳನ್ನಾಗಿ ನೋಡುವ ದೃಷ್ಟಿಯಿಂದ ತೊರೆದು (ನೈವ ಕುರ್ವನ್) ತಾನು ಏನೂ ಮಾಡದೆ ಮತ್ತು (ನ ಕಾರಯನ್) ದೇಹೇಂದ್ರಿಯಾದಿಗಳಿಂದ ಮಾಡಿಸದೆ (ನವದ್ವಾರೇ) ಕಿವಿಗಳೆರಡು, ಕಣ್ಣುಗಳೆರಡು, ಮೂಗಿನ ಸೊಳ್ಳೆಗಳೆರಡು, ಬಾಯಿ ಒಂದು- ಹೀಗೆ ಮೇಲಿರುವ ಏಳೂ ಮತ್ತು ಮೂತ್ರದ್ವಾರ ಒಂದು, ಮಲದ್ವಾರ ಒಂದು- ಹೀಗೆ ಕೆಳಗಿರುವ ಎರಡೂ ಸೇರಿ ಒಂಬತ್ತು ಬಾಗಿಲುಗಳಿರುವ (ಪುರೇ<sup>1</sup>) ಆತ್ಮನೆಂಬ ಸ್ವಾಮಿಯ ರಾಜಧಾನಿಯಾದ ಶರೀರವೆಂಬ ಪಟ್ಟಣದಲ್ಲಿ (ಸುಖಂ) ಶರೀರದ, ವಾಕ್ಯಿನ ಮತ್ತು ಮನಸ್ಸಿನ ವ್ಯಾಪಾರವಿಲ್ಲದೆ ಪ್ರಸನ್ನವಾದ ಮನಸ್ಸಿನಿಂದ ಹಾಯಾಗಿ (ಆಸ್ತೇ) ಇರುವನು; “ಜ್ಞಾನಿಯಂತೆ ಅಜ್ಞಾನಿಯೂ ದೇಹದಲ್ಲಿಯೇ ಇರುವನಲ್ಲ?” ಎಂದರೆ ನೋಡುವವರ ಕಣ್ಣಿಗೆ

1 “ಯದಿದಮಸ್ಮಿನ್ ಬ್ರಹ್ಮಪುರೇ” ಈ ಬ್ರಹ್ಮನ ಪಟ್ಟಣವಾದ ಶರೀರದಲ್ಲಿ - ಶ್ರು.

ಇಬ್ಬರೂ ದೇಹದಲ್ಲಿರುವವರೇ ಸರಿ. ಅಜ್ಞಾನಿಯು ತನ್ನನ್ನು ದೇಹ ಮೊದಲಾದವುಗಳಿಂದ ಕೂಡಿದವನೆಂದು ತಿಳಿದುಕೊಂಡು ತಾನು ಮನೆಯಲ್ಲಿಯೋ ಮಠದಲ್ಲಿಯೋ ಇರುವವನೆಂದು ತಿಳಿಯುವನು. ಜ್ಞಾನಿಯು ದೇಹಾದಿ ಗಳೆಲ್ಲ ಬರೀ ತೋರಿಕೆಯವುಗಳೆಂದೂ ದೇಹದೊಳಗಿರುವ ಚೈತನ್ಯವು ತಾನೆಂದೂ ತನ್ನನ್ನು ದೇಹಾದಿಗಳಿಂದ ಬಿಡಿಸಿಕೊಂಡು ತಿಳಿಯುವನು.

ಆತ್ಮನು ಏನನ್ನೂ ಮಾಡದೆ ಮತ್ತು ಮಾಡಿಸದೆ ಇದ್ದರೆ ಮಾಡುವದು ಮತ್ತಾವುದೆಂದರೆ :—

ನ ಕರ್ತೃತ್ವಂ ನ ಕರ್ಮಾಣಿ ಲೋಕಸ್ಯ ಸೃಜತಿ ಪ್ರಭುಃ |

ನ ಕರ್ಮಫಲಸಂಯೋಗಂ ಸ್ವಭಾವಸ್ತು ಪ್ರವರ್ತತೇ || 14 ||

(ಪ್ರಭುಃ) ಸರ್ವಸ್ವಾಮಿಯಾದ ಆತ್ಮನು (ಲೋಕಸ್ಯ) ಲೋಕದಲ್ಲಿರುವ ಪ್ರಾಣಿಗಳಿಗೆ (ಕರ್ತೃತ್ವಂ) ನೀನು ಈ ಕಾರ್ಯವನ್ನು ಮಾಡೆಂದು ಹೇಳುವದರಮೂಲಕ ನಾನು ಮಾಡುವವನೆಂಬುದನ್ನು (ನ ಸೃಜತಿ) ಹುಟ್ಟಿಸುವದಿಲ್ಲ. ಇದರಿಂದ ಆತ್ಮನು ಏನನ್ನೂ ಮಾಡಿಸುವವನಲ್ಲವೆಂದಾಯಿತು. ಇನ್ನು ಅವನು (ಕರ್ಮಾಣಿ) ಉಪರಿಗೆಯ ಮನೆ, ಗಾಡಿ- ಮೊದಲಾದ ಸುಖಸಾಧನಗಳನ್ನೂ (ನ) ಹುಟ್ಟಿಸುವದಿಲ್ಲ. ಇದರಿಂದ ಆತ್ಮನು ಏನನ್ನೂ ಮಾಡುವವನಲ್ಲವೆಂದಾಯಿತು. ಇದಲ್ಲದೆ (ಕರ್ಮ ಫಲ ಸಂಯೋಗಂ) ಉಪರಿಗೆಯ ಮನೆ ಮೊದಲಾದವುಗಳನ್ನು ಮಾಡಿದವರಿಗೂ ಅದರ ಫಲಕ್ಕೂ ಗಂಟುಬೀಳುವದನ್ನೂ (ನ) ಹುಟ್ಟಿಸುವದಿಲ್ಲ. ಇವುಗಳೆಲ್ಲ ಕಾರಣವೇನೆಂದರೆ (ಸ್ವಭಾವಸ್ತು) ಪರಮೇಶ್ವರನ ಮಾಯಾಶಕ್ತಿಯು (ಪ್ರವರ್ತತೇ) ಮಾಡುತ್ತದೆ.

ಹಾಗಾದರೆ ಕರ್ಮಗಳನ್ನು ಈಶ್ವರನಿಗೆ ಅರ್ಪಣಮಾಡಿದವೆಂದು ಹೇಳಿ ಫಲಗಳನ್ನು ಪಡೆಯುವ ವ್ಯವಹಾರವಿದೆಯಲ್ಲ! ಎಂದರೆ :—

ನಾದತ್ತೇ ಕಸ್ಯಚಿತ್ಪಾಪಂ ನ ಚೈವ ಸುಕೃತಂ ವಿಭುಃ |

ಅಜ್ಞಾನೇನಾವೃತಂ ಜ್ಞಾನಂ ತೇನ ಮುಹ್ಯಂತಿ ಜಂತವಃ || 15 ||

“ಈಶ್ವರನು ಜೀವನಿಂದ ಒಳ್ಳೆ ಕರ್ಮವನ್ನು ಮಾಡಿಸಿ ಏಳಿಗೆಯನ್ನು ಕೊಡುವನು”. ಎಂದು ಮುಂತಾಗಿ ಹೇಳುವದು ವ್ಯವಹಾರದೃಷ್ಟಿಯ ಮಾತು. ಪರಮಾರ್ಥ ದೃಷ್ಟಿಯಿಂದ ನೋಡಿದರೆ (ವಿಭುಃ) ವ್ಯಾಪಕನಾಗಿ ಅಖಂಡನಾಗಿರುವ ಆತ್ಮನು

(ಕಸ್ಯಚಿತ್) ಯಾವನೊಬ್ಬ ಭಕ್ತನ (ಪಾಪಂ) ಕೆಟ್ಟ ಕರ್ಮವನ್ನೂ (ನ ಆದತ್ತೇ) ತೆಗೆದುಕೊಳ್ಳುವದಿಲ್ಲ (ಸುಕೃತಂ) ಒಳ್ಳೆ ಕರ್ಮವನ್ನೂ (ನ ಚೈವ) ತೆಗೆದು ಕೊಳ್ಳುವದಿಲ್ಲ (ಜ್ಞಾನಂ) ಜನರ ವಿವೇಕದ ಬುದ್ಧಿಯು (ಅಜ್ಞಾನೇನ) ಪರಮಾತ್ಮ ಸ್ವರೂಪವನ್ನು ತಿಳಿಯದೆ ಇರುವಿಕೆಯೆಂಬ ತಮೋಗುಣದ ಮುಸುಕಿನಿಂದ (ಆವೃತಂ) ಸುತ್ತಿಕೊಂಡಿರುವದು. (ತೇನ) ಅದರಿಂದ (ಜಂತವಃ) ಎಲ್ಲ ಪ್ರಾಣಿಗಳೂ (ಮುಹ್ಯಂತಿ) ನಾವು ನಮ್ಮ ಕರ್ಮಗಳನ್ನು ಈಶ್ವರನಿಗೊಪ್ಪಿಸಿದೆವೆಂದೂ ಅವನಿಂದ ಫಲಗಳನ್ನು ಪಡೆದೆವೆಂದೂ ತಪ್ಪು ತಿಳಿದುಕೊಳ್ಳುತ್ತಾರೆ.

ಈ ತಮೋಗುಣದ ಮುಸುಕು ಹೋಗುವ ಬಗೆ ಹೇಗೆಂದರೆ :—

ಜ್ಞಾನೇನ ತು ತದಜ್ಞಾನಂ ಯೇಷಾಂ ನಾಶಿತಮಾತ್ಮನಃ |

ತೇಷಾಮಾದಿತ್ಯವಜ್ಞಾನಂ ಪ್ರಕಾಶಯತಿ ತತ್ತರಮ್ || 16 ||

(ಯೇಷಾಂ) ಯಾವ ಸಾಧಕರ (ತತ್) ಆ (ಆತ್ಮನಃ) ತಮ್ಮ (ಅಜ್ಞಾನಂ) ಜ್ಞಾನವನ್ನು ಅವರಿಸಿಕೊಂಡಿರುವ ತಮೋಗುಣದ ಮುಸುಕು (ಜ್ಞಾನೇನ ತು) ದೇಹಾದಿಗಳಿಂದ ಆತ್ಮನನ್ನು ಬಿಡಿಸಿ ತಿಳಿಯುವಂಥ ವಿವೇಕಜ್ಞಾನದಿಂದ (ನಾಶಿತಂ) ಹೋಗಲಾಡಿಸಲ್ಪಟ್ಟಿದೆಯೊ ಎಂದರೆ ಯಾರು ತಮ್ಮ ಅಜ್ಞಾನವನ್ನು ಜ್ಞಾನದಿಂದ ಹೋಗಲಾಡಿಸಿಕೊಂಡಿದ್ದಾರೋ (ತೇಷಾಂ) ಅವರ (ತತ್) ಆ (ಜ್ಞಾನಂ) ಆತ್ಮ ಜ್ಞಾನವು (ಆದಿತ್ಯವತ್) ಸೂರ್ಯನು ಎಲ್ಲಾ ವಸ್ತುಗಳನ್ನೂ ಚೆನ್ನಾಗಿ ಕಾಣುವ ಹಾಗೆ ಮಾಡುವಂತೆ (ಪರಂ) ಪರಬ್ರಹ್ಮಸ್ವರೂಪವನ್ನು (ಪ್ರಕಾಶಯತಿ) ಬೆಳಗುವದು.

ಆ ಜ್ಞಾನದ ಫಲವೇನೆಂದರೆ :—

ತದ್ಬುದ್ಧಯಸ್ತದಾತ್ಮಾನಸ್ತನ್ನಿಷ್ಣಾಸ್ತತ್ಪರಾಯಣಾಃ |

ಗಚ್ಛಂತ್ಯಪುನರಾವೃತ್ತಿಂ ಜ್ಞಾನನಿರ್ಧೂತಕಲ್ಮಷಾಃ || 17 ||

(ತದ್ಬುದ್ಧಯಃ) ತಮ್ಮ ಬುದ್ಧಿಯನ್ನು ಅಜ್ಞಾನಿಗಳಂತೆ ಹೊರಗಣ ವಿಷಯ ಗಳಲ್ಲಡಹೋಗದೆ ಬ್ರಹ್ಮದಲ್ಲಿಯೆ ಮೀಸಲಾಗಿಟ್ಟವರಾಗಿಯೂ (ತದಾತ್ಮನಃ) ಅಜ್ಞಾನಿಗಳಂತೆ ದೇಹ ಮೊದಲಾದವುಗಳನ್ನು ತಮ್ಮ ಆತ್ಮವೆಂದು ತಿಳಿಯದೆ ಬ್ರಹ್ಮವನ್ನೆ ತಮ್ಮ ಆತ್ಮವೆಂದು ತಿಳಿದವರಾಗಿಯೂ (ತನ್ನಿಷ್ಠಾಃ) ಅಜ್ಞಾನಿಗಳಂತೆ ಬೇರೆ ಬೇರೆ ಕರ್ಮಗಳಲ್ಲಿ ತೊಡಗುವವರಾಗದೆ ಬ್ರಹ್ಮದಲ್ಲಿಯೆ ಮುಳುಗಿರುವವರಾಗಿಯೂ (ತತ್ಪರಾಯಣಾಃ) ಅಜ್ಞಾನಿಗಳಂತೆ ಸ್ವರ್ಗ ಮೊದಲಾದ ಗತಿಗಳಿಗೆ ಬಾಯಿನೀರು

ಸುರಿಸದೆ ಬ್ರಹ್ಮವನ್ನೆ ಹೆಚ್ಚಿನ ಗತಿಯೆಂದು ತಿಳಿದವರಾಗಿಯೂ, ಇರುವ ಆ ಜ್ಞಾನಿಗಳು (ಜ್ಞಾನನಿರ್ಧೂತಕಲ್ಮಷಾಃ ) ಮತ್ತೆ ಹುಟ್ಟು ಸಾವುಗಳನ್ನು ಕೊಡುವಂಥ ಪುಣ್ಯಪಾಪಗಳನ್ನೆಲ್ಲ ಕರ್ಮವನ್ನು ಅಕರ್ಮವಾಗಿ ನೋಡುವ ಜ್ಞಾನದಿಂದ ಸುಟ್ಟು ಹಾಕಿರುವದರಿಂದ (ಅಪುನರಾವೃತ್ತಿಂ) ಮತ್ತೆ ಹುಟ್ಟದೆ ಇರುವಂಥ ಸ್ಥಿತಿಯನ್ನು (ಗಚ್ಛಂತಿ) ಪಡೆಯುತ್ತಾರೆ.

ಅವರು ಪರಮಾತ್ಮಸ್ವರೂಪವನ್ನು ನೋಡುವ ಬಗೆ ಹೇಗೆಂದರೆ :—

ವಿದ್ಯಾವಿನಯಸಂಪನ್ನೇ ಬ್ರಾಹ್ಮಣೇ ಗವಿ ಹಸ್ತಿನಿ ।

ಶುನಿ ಚೈವ ಶ್ವಪಾಕೇ ಚ ಪಂಡಿತಾಃ ಸಮದರ್ಶಿನಃ

॥ 18 ॥

(ವಿದ್ಯಾವಿನಯಸಂಪನ್ನೇ ) ಒಳ್ಳೆ ವಿದ್ಯಾವಂತನೂ ಅಹಂಕಾರವಿಲ್ಲದವನೂ ಆದ (ಬ್ರಾಹ್ಮಣೇ) ಸಾತ್ವಿಕನಾದ ಬ್ರಾಹ್ಮಣನಲ್ಲಿಯೂ (ಗವಿ) ಬ್ರಾಹ್ಮಣನಂತೆ ಸಂಸ್ಕಾರವಿಲ್ಲದೆ ರಜೋಗುಣದಿಂದಿರುವ ಆಕಳಿನಲ್ಲಿಯೂ (ಹಸ್ತಿನಿ) ಕೇವಲ ತಮೋಗುಣದಿಂದ ಕೂಡಿದ ಆನೆಯಲ್ಲಿಯೂ ಮತ್ತು ಅದಕ್ಕಿಂತ ಕೀಳಾದ (ಶುನಿ ಚೈವ) ನಾಯಿಯಲ್ಲಿಯೂ (ಶ್ವಪಾಕೇ ಚ) ಆ ನಾಯಿಯನ್ನೂ ಬೇಯಿಸಿಕೊಂಡು ತಿನ್ನುವ ಹೊಲೆಯನಲ್ಲಿಯೂ (ಪಂಡಿತಾಃ ) ಜ್ಞಾನಿಗಳು (ಸಮದರ್ಶಿನಃ ) ಯಾವ ವಿಕಾರವನ್ನೂ ಹೊಂದದೆ ಏಕರೀತಿಯಾಗಿರುವ ಸಮಸ್ವರೂಪವಾದ ಬ್ರಹ್ಮವನ್ನು ನೋಡುವರು. ಎಂದರೆ ಪವಿತ್ರವಾದ ಗಂಗೆಯ ನೀರಿನಲ್ಲಾಗಲಿ ನಿಷಿದ್ಧವಾದ ಹೆಂಡದಲ್ಲಾಗಲಿ ಇನ್ನೂ ಕೀಳಾದ ಮೂತ್ರದಲ್ಲಾಗಲಿ ಪ್ರತಿಬಿಂಬಿಸಿರುವ ಸೂರ್ಯನಿಗೆ ಆ ಬೇರೆ ಬೇರೆ ನೀರುಗಳ ಸಂಬಂಧವು ಹೇಗಿಲ್ಲವೋ ಹಾಗೆ ಆ ಬ್ರಾಹ್ಮಣ ಮೊದಲಾದವರ ಗುಣದೋಷಗಳ ಸೋಂಕನ್ನು ಹೊಂದದೆ ಬ್ರಹ್ಮವು ಎಲ್ಲರಲ್ಲಿಯೂ ಸಮನಾಗಿರುವದೆಂದು ತಿಳಿಯುವರು.

ಒಳ್ಳೆಯದನ್ನೂ ಕೆಟ್ಟದನ್ನೂ ಸಮವಾಗಿ ಗೌರವಿಸುವದು ಪಾಪವಾದ್ದರಿಂದ ಅವರು ಸತ್ತ ಮೇಲೆ ಹುಟ್ಟಬೇಕಾಗುವದಿಲ್ಲವೆ? ಎಂದರೆ :—

ಇಹೈವ ತೈರ್ಜಿತಸ್ಸರ್ಗೋ ಯೇಷಾಂ ಸಾಮ್ಯೇ ಸ್ಥಿತಂ ಮನಃ ।

ನಿದೋಷಂ ಹಿ ಸಮಂ ಬ್ರಹ್ಮ ತಸ್ಮಾದ್ಬ್ರಹ್ಮಣ ತೇ ಸ್ಥಿತಾಃ ॥ 19 ॥

ಒಳ್ಳೆಯದನ್ನೂ ಕೆಟ್ಟದನ್ನೂ ಸಮವಾಗಿ ಗೌರವಿಸುವದು ದೇಹಾದಿಗಳ ವಿಷಯದಲ್ಲಿ ನಡೆದಾಗ ಅದು ಪಾಪ. ಜ್ಞಾನಿಯು ಸಮವಾಗಿ ಗೌರವಿಸುವದು

ದೇಹಾದಿಗಳನ್ನಲ್ಲ; ಒಳಗಿರುವ ಚೈತನ್ಯವನ್ನು (ಯೇಷಾಂ) ಯಾರ (ಮನಃ) ಮನಸ್ಸು (ಸಾಮ್ಯೇ) ಸಮಸ್ವರೂಪವಾದ ಬ್ರಹ್ಮದಲ್ಲಿ (ಸ್ಥಿತಂ) ಇರುವದೋ (ತೈಃ) ಅವರಿಂದ (ಸರ್ಗಃ) ಹುಟ್ಟುವಿಕೆಯು (ಇಹೈವ) ಇಲ್ಲಿ ಬದುಕಿರುವಾಗಲೆ (ಜಿತಃ) ಗೆಲ್ಲಲ್ಪಟ್ಟಿರುವದು. (ಸಮಂ) ಎಲ್ಲರಲ್ಲಿಯೂ ಏಕರೂಪವಾಗಿರುವಂಥ (ಬ್ರಹ್ಮ) ಬ್ರಹ್ಮಚೈತನ್ಯವು (ನಿದೋಷಂ ಹಿ)<sup>1</sup> ಯಾವ ದೋಷವೂ ಇಲ್ಲದ್ದಲ್ಲವೆ? ಹೊಲೆಯರು ಮೊದಲಾದವರ ದೇಹ ಮೊದಲಾದವುಗಳನ್ನು ನೋಡಿ ಮೂಢರು ಆ ಬೇರೆ ಬೇರೆ ದೇಹ ಮೊದಲಾದವುಗಳಲ್ಲಿರುವ ದೋಷವನ್ನು ಕಂಡೂ ಅವನ್ನೇ ಆತ್ಮವೆಂದು ತಿಳಿಯುವರು. ಆದ್ದರಿಂದ ಅವರ ಆತ್ಮಕ್ಕೆ ದೋಷವುಂಟು. ಜ್ಞಾನಿಗಳು ಆ ಬೇರೆ ಬೇರೆ ದೇಹಾದಿಗಳೆಲ್ಲಕ್ಕೂ ಒಳಗೆ ಯಾವ ಗುಣದೋಷಗಳನ್ನೂ ಅಂಟಿಸಿಕೊಳ್ಳದ ಚೈತನ್ಯವನ್ನು ಆತ್ಮವೆಂದು ನೋಡುವದರಿಂದ ಅಲ್ಲಿ ಯಾವ ದೋಷಕ್ಕೂ ಅವಕಾಶವಿಲ್ಲ (ತಸ್ಮಾತ್) ಆದ್ದರಿಂದ (ತೇ) ಅವರು, ಬ್ರಾಹ್ಮಣ ಮೊದಲಾದವರನ್ನು ನೋಡಿದರೂ (ಬ್ರಹ್ಮಣಿ) ಬ್ರಹ್ಮಸ್ವರೂಪದಲ್ಲಿಯೇ (ಸ್ಥಿತಾಃ) ಇರುವವರಾಗಿದ್ದಾರೆ.

ಹೀಗೆ ಸಮಸ್ವರೂಪವಾದ ಬ್ರಹ್ಮವು ನಿದೋಷವಾದ್ದರಿಂದ :—

ನ ಪ್ರಹೃಷ್ಯೇತ್ತ್ರಿಯಂ ಪ್ರಾಪ್ಯ ನೋದ್ವಿಜೇತ್ಪ್ರಾಪ್ಯ ಚಾ ಪ್ರಿಯಮ್ |

ಸ್ಥಿರಬುದ್ಧಿರಸಂಮೂಢೋ ಬ್ರಹ್ಮವಿದ್ಬ್ರಹ್ಮಣಿ ಸ್ಥಿತಃ

|| 20 ||

(ಸ್ಥಿರಬುದ್ಧಿಃ) ಸಮಸ್ವಪ್ರಾಣಿಗಳಲ್ಲಿಯೂ ಒಬ್ಬನೇ ಆತ್ಮನು ಸಮನಾಗಿ ಏಕನಾಗಿ ನಿದೋಷನಾಗಿರುವನೆಂದು ದೃಢನಿಶ್ಚಯವುಳ್ಳವನೂ (ಅಸಂಮೂಢಃ) ಇನ್ನೆಷ್ಟು ಮಾತ್ರವೂ ದೇಹಾದಿಗಳನ್ನೆ ಆತ್ಮವೆಂದು ಮೋಹಗೊಳ್ಳದವನೂ (ಬ್ರಹ್ಮವಿತ್) ಬ್ರಹ್ಮವೇ ತನ್ನ ಆತ್ಮವೆಂದು ತಿಳಿದವನೂ (ಬ್ರಹ್ಮಣಿ ಸ್ಥಿತಃ) ಕರ್ಮ ಮೊದಲಾದವುಗಳ ಕಡೆಗೆ ಹೋಗದೆ ಬ್ರಹ್ಮದಲ್ಲಿಯೇ ಇರುವವನೂ ಆದ ಆ ಜ್ಞಾನಿಯು (ಪ್ರಿಯಂ) ಹಿತವೆಂದು ಎಲ್ಲರಿಗೂ ತಿಳಿದಿರುವ ವಸ್ತುವನ್ನು (ಪ್ರಾಪ್ಯ) ಪಡೆದಾಗ (ನ ಪ್ರಹೃಷ್ಯೇತ್) ಹಿಗ್ಗುವದೂ ಇಲ್ಲ (ಅಪ್ರಿಯಂ) ಹಿತವಲ್ಲದ್ದೆಂದು ಎಲ್ಲರೂ ತಿಳಿದಿರುವ ವಸ್ತುವನ್ನು (ಪ್ರಾಪ್ಯ) ಪಡೆದಾಗ (ನ ಉದ್ವಿಜೇತ್ ಚ) ತಗ್ಗುವದೂ ಇಲ್ಲ ಹಿತವೆಂಬುದೂ ಅಹಿತವೆಂಬುದೂ ದೇಹಾದಿಗಳಿಗೆ

1 “ಅಸಂಗೋಹ್ಯಯಂ ಪುರುಷಃ” ಬ್ರಹ್ಮವಸ್ತು ಗುಣದೋಷಗಳಿಲ್ಲದ್ದು - ಶ್ರು.

ಸಂಬಂಧಿಸಿದ್ದೇ ಹೊರತು ಆತ್ಮನಿಗೆ ಸಂಬಂಧಿಸಿದ್ದಲ್ಲ. ಆ ದೇಹಾದಿಗಳಲ್ಲಿಲ್ಲದೆ ಆತ್ಮನಲ್ಲಿರುವ ಜ್ಞಾನಿಗೆ ಹಿಗ್ಗು ತಗ್ಗುಗಳಿಗೆ ಅವಕಾಶವಿಲ್ಲ.

ಹೊರಗಣ ವಿಷಯಗಳಿಗೆ ಕಣ್ಣು ಹಾಕದೆ ಇರುವದರಿಂದ ಅವನ ಭಾಗಕ್ಕೆ ಸುಖವೇ ಇಲ್ಲವಾದೀತೆಂದರೆ :—

ಬಾಹ್ಯಸ್ಪರ್ಶೇಷ್ಟ್ವಸಕ್ತಾತ್ಮಾ ವಿಂದತ್ಯಾತ್ಮನಿ ಯತ್ಸುಖಮ್ |

ಸ ಬ್ರಹ್ಮ ಯೋಗಯುಕ್ತಾತ್ಮಾ ಸುಖಮಕ್ಷಯ್ಯಮಶ್ನುತೇ || 21 ||

(ಬಾಹ್ಯಸ್ಪರ್ಶೇಷು) ಹೊರಗಣ ವಿಷಯಗಳಲ್ಲಿ (ಅಸಕ್ತಾತ್ಮಾ) ಆಸಕ್ತಿಯಿಲ್ಲದೆ ಮನಸ್ಸುಳ್ಳ ಜ್ಞಾನಿಯು (ಆತ್ಮನಿ) ತನ್ನ ಆತ್ಮವಾದ ಬ್ರಹ್ಮದಲ್ಲಿ (ಯತ್ಸುಖಂ) ಯಾವ ಸುಖವನ್ನು (ವಿಂದತಿ) ಪಡೆಯುತ್ತಾನೋ (ಬ್ರಹ್ಮಯೋಗಯುಕ್ತಾತ್ಮಾ) ವಿಷಯಗಳ ಸಂಬಂಧವಿಲ್ಲದೆ ಬ್ರಹ್ಮದ ಸಂಬಂಧದಿಂದ ಕೂಡಿದ ಮನಸ್ಸುಳ್ಳ (ಸಃ) ಆ ಜ್ಞಾನಿಯು (ಅಕ್ಷಯ್ಯಂ) ನಾಶರಹಿತವಾದಂಥ (ಸುಖಂ) ಆನಂದವನ್ನು (ಅಶ್ನುತೇ) ಪಡೆದು ಕೊಳ್ಳುತ್ತಾನೆ. ಆದ್ದರಿಂದ ಎಂದಿಗೂ ಮುಕ್ತಾಗದಿರುವ ಈ ಬ್ರಹ್ಮಾನ್ಂದವನ್ನು ಬಯಸುವವನು ಕ್ಷಣಿಕಸುಖವನ್ನು ಕೊಡುವ ವಿಷಯಗಳಿಂದ ಮನಸ್ಸನ್ನು ಹಿಮ್ಮೆಟ್ಟಿಸಬೇಕು.

ವಿಷಯಗಳಿಂದ ಮನಸ್ಸನ್ನು ಹಿಮ್ಮೆಟ್ಟಿಸಬೇಕಾದದ್ದಕ್ಕೆ ಇನ್ನೂ ಒಂದು ಕಾರಣವೇನೆಂದರೆ :—

ಯೇ ಹಿ ಸಂಸ್ಪರ್ಶಜಾ ಭೋಗಾ ದುಃಖಯೋನಯ ಏವ ತೇ |

ಆದ್ಯಂತವಂತಃ ಕೌಂತೇಯ ನ ತೇಷು ರಮತೇ ಬುಧಃ || 22 ||

(ಸಂಸ್ಪರ್ಶಜಾಃ) ವಿಷಯಗಳಿಗೂ ಇಂದ್ರಿಯಗಳಿಗೂ ಸಂಬಂಧವಾಗುವದ ರಿಂದ ಉಂಟಾಗುವ (ಭೋಗಾಃ) ಸುಖಗಳು (ಯೇ ಹಿ) ಏನೇನಿವೆಯೋ (ತೇ) ಅವೆಲ್ಲ (ದುಃಖಯೋನಯ ಏವ) ದುಃಖಕ್ಕೆ ಮೂಲವಾದವುಗಳೆ. ಸವಿಯಾದ ಊಟ ದೊರೆತಾಗ ಹೊಟ್ಟೆಯಲ್ಲಿ ಹೆಚ್ಚು ಸ್ಥಳವಿಲ್ಲವಲ್ಲ ಎಂಬ ದುಃಖ. ಹೆಚ್ಚು ತಿಂದರೆ ಅರ್ಜೀಣವಾಗುವ ದುಃಖ. ರುಚಿಗಟ್ಟ ಊಟ ದೊರೆತಾಗ ತಿನ್ನೋಣ ವೆಂದರೆ ನಾಲಿಗೆಯು ಒಳಕ್ಕೆ ತೆಗೆದುಕೊಳ್ಳದೆ ಇರುವ ದುಃಖ; ಬಿಡೋಣವೆಂದರೆ ಹಸಿವೆಯ ದುಃಖ - ಹೀಗೆ ವಿಷಯ ಸುಖದಲ್ಲಿ ಸಾರವಿಲ್ಲವೆಂದು ತಿಳಿದು ವಿಷಯಗಳಿಂದ ಇಂದ್ರಿಯಗಳನ್ನು ಹಿಮ್ಮೆಟ್ಟಿಸಬೇಕು. (ಕೌಂತೇಯ) ಅರ್ಜುನನೇ,



ಕೇಳು. ಆ ಸುಖಗಳು (ಆದ್ಯಂತವಂತಃ) ಮೊದಲೂ ಕೊನೆಯೂ ಉಳ್ಳವುಗಳು ಎಂದರೆ ಕನಸಿನ ಸುಖಗಳಂತೆ ನಡುವೆ ಸ್ವಲ್ಪ ಹೊತ್ತು ಕಾಣುವವುಗಳು. ಇವುಗಳನ್ನು ತೀರ ದಡ್ಡರು ಬಯಸುವರೆ ಹೊರತು (ಬುಧಃ) ಆತ್ಮಸ್ವರೂಪವನ್ನರಿತ ವಿವೇಕಿಯು (ತೇಷು) ಇವುಗಳಲ್ಲಿ (ನ ರಮತೇ) ಪ್ರೀತಿಯನ್ನು ಮಾಡುವದಿಲ್ಲ.

ಆ ವಿಷಯಸುಖವು ಮನುಷ್ಯನ ಆತ್ಮೋನ್ನತಿಗೆ ತಡೆಯಾದ್ದರಿಂದ :—

ಶಕ್ನೋತೀಹೈವ ಯಃ ಸೋಢುಂ ಪ್ರಾಕೃರೀರವಿಮೋಕ್ಷಣಾತ್ |

ಕಾಮಕ್ರೋಧೋದ್ಭವಂ ವೇಗಂ ಸ ಯುಕ್ತಃ ಸ ಸುಖೀ ನರಃ || 23 ||

ಶರೀರವಿರುವಾಗಲೆ ಅಶರೀರತ್ವವಾದ ಮೋಕ್ಷವನ್ನು ಸಾಧಿಸಬೇಕಾದ್ದರಿಂದ (ಯಃ) ಯಾವನು (ಪ್ರಾಕೃರೀರವಿಮೋಕ್ಷಣಾತ್) ಸಾಯುವದಕ್ಕೆ ಮುಂಚೆಯೇ (ಕಾಮ ಕ್ರೋಧೋದ್ಭವಂ) ಬಯಕೆ ಮತ್ತು ಬಯಸಿದ ವಸ್ತು ದೊರೆಯದಂತೆ ಮಾಡಿದ ಅಡಚಣೆಗಳ ಮೇಲಿನ ಸಿಟ್ಟು- ಇವುಗಳಿಂದ ಹುಟ್ಟಿದ (ವೇಗಂ) ಹಾಳುಕೊರಕಲಿನ ಕಡೆಗೆ ಕೊಚ್ಚಿಕೊಂಡು ಹೋಗುವ ಕಾಡುಹಳ್ಳದ ಸೆಳೆತವನ್ನು (ಇಹೈವ) ಈ ಲೋಕದಲ್ಲಿಯೇ - ಅದು ಕೊರಕಲಿಗೆ ಕೆಡಹುವದಕ್ಕೆ ಮೊದಲೇ (ಸೋಢುಂ) ತಿಮಿಂಗಿಲವೆಂಬ ಮೀನು ತನ್ನ ಬಲದಿಂದ ನದಿಯ ವೇಗವನ್ನು ತಡೆಯುವಂತೆ ತಡೆಯುವದಕ್ಕೆ (ಶಕ್ನೋತಿ) ಸಮರ್ಥನಾಗುತ್ತಾನೋ (ಸಃ) ಆ (ನರಃ) ಮನುಷ್ಯನು (ಯುಕ್ತಃ) ಯೋಗಿಯು ಮತ್ತು (ಸಃ) ಅವನು (ಸುಖೀ) ಸುಖಿಯು. ಬಯಕೆಯು ಉಬ್ಬಿಬಂದಾಗ ಮೈಮೇಲಿನ ಕೂದಲು ನೆಟ್ಟಗಾಗುವದು, ಮುಖವು ಪ್ರಸನ್ನವಾಗುವದು ಮತ್ತು ಕಣ್ಣುಗಳು ಹೊಳೆಯುವವು. ಸಿಟ್ಟು ಉಬ್ಬಿ ಬಂದಾಗ ಮೈ ನಡುಗುವದು, ಬೆವರುವದು, ತುಟಿಗಳನ್ನು ಹಲ್ಲು ಅಮುಕುವದು ಮತ್ತು ಕಣ್ಣು ಕೆಂಪಾಗುವದು. ಈ ಲಕ್ಷಣಗಳು ತನ್ನಲ್ಲಿ ತೋರದಂತೆ ಆದಾಗ ಬಯಕೆಯೂ ಸಿಟ್ಟೂ ಹಿಮ್ಮೆಟ್ಟಿದವೆಂದು ತಿಳಿಯಬೇಕು.

ಹೇಗಿದ್ದವನು ಬ್ರಹ್ಮವನ್ನು ಸೇರುತ್ತಾನೆಂದರೆ :—

ಯೋಽನ್ತಃಸುಖೋಂತರಾರಾಮಸ್ತಥಾಂತರ್ಜ್ಯೋತಿರೇವ ಯಃ |

ಸ ಯೋಗೀ ಬ್ರಹ್ಮನಿರ್ವಾಣಂ ಬ್ರಹ್ಮಭೂತೋಽಧಿಗಚ್ಛತಿ || 24 ||

(ಯಃ) ಯಾವನು (ಅಂತಃಸುಖಃ) ಹೊರಗಣ ವಿಷಯಗಳಿಲ್ಲದೆ ಒಳಗೆ ಆತ್ಮಸ್ವರೂಪದ ಆನಂದವನ್ನೆ ಅನುಭವಿಸುವನೋ ಮತ್ತು (ಅಂತರಾರಾಮಃ) ಹೆಂಡತಿಮಕ್ಕಳೊಡನೆ ಅಲ್ಲದೆ ತನ್ನ ಆತ್ಮಸ್ವರೂಪದಲ್ಲಿಯೇ ಒಳಗೇ ವಿನೋದ

ಕಾಲಕ್ಷೇಪದಿಂದಿರುವನೋ (ತಥಾ) ಹಾಗೆಯೇ (ಯಃ) ಯಾವನು (ಅಂತರ್ಜೋತೀರೇವ) ಹೊರಗಣ ಬೆಳಕನ್ನು ಉಪೇಕ್ಷಿಸಿ ಒಳಗೆ ಇರುವ ಆತ್ಮಸ್ವರೂಪವೇ ಬೆಳಕೆಂದು ತಿಳಿದಿರುವನೋ (ಸಃ) ಆ (ಯೋಗೀ) ಯೋಗಿಯು (ಬ್ರಹ್ಮಭೂತ)<sup>1</sup> ತಾನು ಬ್ರಹ್ಮಸ್ವರೂಪವೇ ಆಗಿದ್ದು (ಬ್ರಹ್ಮನಿರ್ವಾಣಂ) ಬ್ರಹ್ಮ ಸ್ವರೂಪವಾದ ಮೋಕ್ಷವನ್ನು (ಅಧಿಗಚ್ಛತಿ) ಹೊಂದುತ್ತಾನೆ. ಎಲ್ಲ ಆತ್ಮರೂ ಬ್ರಹ್ಮರೇ ಆಗಿರುವರು. ಅವರೇ ಹೊರಗೆ ದೃಷ್ಟಿಯನ್ನು ಹರಿಸಿದಾಗ ತಮ್ಮ ಬ್ರಹ್ಮತ್ವವನ್ನು ಮರೆತು ದೇಹಾದಿಗಳನ್ನು ಆತ್ಮವೆಂದು ತಿಳಿದುಕೊಂಡು ವಿಷಯಗಳನ್ನು ಸುಖಸಾಧನಗಳೆಂದು ಮೋಹಿಸಿ ಆ ತಪ್ಪು ತಿಳಿವಳಿಕೆಯಿಂದ ಬಗೆಬಗೆಯಾದ ಕೋಟಲೆಗೆ ಒಳಗಾಗಿರುವರು. ಅವರೇ ಆ ದೃಷ್ಟಿಯನ್ನು ಒಳಗಡೆ ಇರುವ ಆತ್ಮನ ಕಡೆಗೆ ತಿರುಗಿಸಿದರೆ ಆಗ ವಿಷಯಗಳೆಲ್ಲ ಕನಸಿನ ವಿಷಯಗಳಂತೆ ಬರೀ ತೋರಿಕೆಯವೆಂದೂ ತಾನು ಬ್ರಹ್ಮಸ್ವರೂಪ ನೆಂದೂ ಇದ್ದದ್ದನ್ನು ಇದ್ದ ಹಾಗೆ ತಿಳಿಯುವರು.

ಮತ್ತೇನೆಂದರೆ :—

ಲಭಂತೇ ಬ್ರಹ್ಮನಿರ್ವಾಣಮೃಷಯಃ ಕ್ಷೀಣಕಲ್ಮಷಾಃ |

ಛಿನ್ನದ್ವೈಧಾ ಯತಾತ್ಮಾನಃ ಸರ್ವಭೂತಹಿ ತೇ ರತಾಃ || 25 ||

(ಕ್ಷೀಣಕಲ್ಮಷಾಃ) ನಿಷ್ಕಾಮಕರ್ಮಗಳನ್ನು ಮಾಡಿ ತಮ್ಮ ಪಾಪಗಳನ್ನು ಕಳೆದು ಕೊಂಡವರೂ (ಮೃಷಯಃ) ಅದರಿಂದ ಶುದ್ಧವಾದ ಮನಸ್ಸಿನಲ್ಲಿ ತಾವು ಬ್ರಹ್ಮ ಸ್ವರೂಪರೆಂಬ ರಹಸ್ಯವನ್ನರಿತವರೂ (ಛಿನ್ನದ್ವೈಧಾಃ) ಆ ಜ್ಞಾನದ ಪ್ರಭಾವದಿಂದ ಜಗತ್ತಿನ ನಿತ್ಯತ್ವ ಮೊದಲಾದ ಸಂಶಯಗಳನ್ನೆಲ್ಲ ಕಳೆದುಕೊಂಡವರೂ (ಯತಾತ್ಮಾನಃ) ಹೊರಗೆ ಸುಖವಿಲ್ಲವೆಂದು ತಿಳಿದು ದೇಹೇಂದ್ರಿಯಗಳನ್ನು ಹೊರಗಡೆಗೆ ಹರಿಯಗೊಡದಿರುವವರೂ (ಸರ್ವಭೂತಹಿತೇ) ಎಲ್ಲ ಕಡೆಯಲ್ಲಿಯೂ ತಮ್ಮಲ್ಲಿರುವ ಆತ್ಮನೇ ಇರುವನೆಂಬ ತಿಳಿವಳಿಕೆಯಿಂದ ಇತರರಿಗೆ ಹಿಂಸೆ ಮಾಡುವದೆಂದರೆ ತನಗೆ ತಾನೇ ಹಿಂಸೆ ಮಾಡಿಕೊಳ್ಳುವದೆಂದರಿತು ಎಲ್ಲ ಪ್ರಾಣಿಗಳಿಗೂ ಅನುಕೂಲವನ್ನೆ ಮಾಡುವದರಲ್ಲಿ (ರತಾಃ) ಆಸಕ್ತರೂ ಆದ ಸಂನ್ಯಾಸಿಗಳು (ಬ್ರಹ್ಮನಿರ್ವಾಣಂ) ಬ್ರಹ್ಮಸ್ವರೂಪವಾದ ಮೋಕ್ಷವನ್ನು (ಲಭಂತೇ) ಪಡೆಯುತ್ತಾರೆ.

ಮತ್ತೇನೆಂದರೆ :-

1 “ಬ್ರಹ್ಮವ ಸನ್ ಬ್ರಹ್ಮಾಪ್ಯೇತಿ” ಬ್ರಹ್ಮವೇ ಆಗಿದ್ದು ಬ್ರಹ್ಮವನ್ನು ಪಡೆಯುತ್ತಾನೆ. - ಶ್ರು.

ಕಾಮಕ್ರೋಧವಿಯುಕ್ತಾನಾಂ ಯತೀನಾಂ ಯತಚೇತಸಾಮ್ |

ಅಭಿತೋ ಬ್ರಹ್ಮನಿರ್ವಾಣಂ ವರ್ತತೇ ವಿದಿತಾತ್ಮನಾಮ್ || 26 ||

(ಕಾಮಕ್ರೋಧವಿಯುಕ್ತಾನಾಂ) ಬಯಕೆಯನ್ನೂ ಸಿಟ್ಟನ್ನೂ ಬಿಟ್ಟಿರುವವರಾಗಿಯೂ (ಯತಚೇತಸಾಂ) ಮನಸ್ಸನ್ನು ಬಿಗಿ ಹಿಡಿದಿರುವವರಾಗಿಯೂ (ವಿದಿತಾತ್ಮನಾಂ) ಆತ್ಮಸ್ವರೂಪವನ್ನರಿತವರಾಗಿಯೂ ಇರುವ (ಯತೀನಾಂ) ಸಂನ್ಯಾಸಿಗಳಿಗೆ (ಬ್ರಹ್ಮನಿರ್ವಾಣಂ) ಬ್ರಹ್ಮಸ್ವರೂಪವಾದ ಮೋಕ್ಷವು (ಅಭಿತಃ) ಬದುಕಿರುವಾಗಲೂ ಸತ್ತಮೇಲೆಯೂ ಯಾವಾಗಲೂ (ವರ್ತತೇ) ಇರುವದು.

ಇಂಥ ಸ್ಥಿತಿಯು ಪ್ರಾಪ್ತವಾಗುವದಕ್ಕೆ ಬಹಿರಂಗಸಾಧನವಾದ ನಿಷ್ಕಾಮಕರ್ಮದಿಂದ ಚಿತ್ತಶುದ್ಧಿಯನ್ನು ಮಾಡಿಕೊಂಡ ಸಾಧಕನಿಗೆ ವೈರಾಗ್ಯದಿಂದ ಕರ್ಮಗಳಲ್ಲಿ ಉಪೇಕ್ಷೆಯುಂಟಾದಾಗ ವರ್ಣಧರ್ಮಗಳ ಸಂನ್ಯಾಸವನ್ನು ಮಾಡಿದವನು ನಡೆಸಬೇಕಾದ ಅಂತರಂಗಸಾಧನವೇನೆಂದರೆ :—

ಸ್ಪರ್ಶಾನ್ಕೃತ್ವಾ ಬಹಿರ್ಬಾಹ್ಯಾಂಶ್ಚ ಕ್ಷುಶ್ಚೈವಾಂತರೇ ಭ್ರುವೋಃ |

ಪ್ರಾಣಾಪಾನೌ ಸಮೌ ಕೃತ್ವಾ ನಾಸಾಭ್ಯಂತರಚಾರಿಣೌ || 27 ||

ಯತೇಂದ್ರಿಯಮನೋಬುದ್ಧಿರ್ಮುರ್ಮೋಕ್ಷಪರಾಯಣಃ |

ವಿಗತೇಚ್ಛಾಭಯಕ್ರೋಧೋ ಯಃ ಸದಾ ಮುಕ್ತ ಏವ ಸಃ || 28 ||

(ಬಾಹ್ಯಾನ್) ಹೊರಗೆ ಇರುವಂಥ (ಸ್ಪರ್ಶಾನ್) ವಿಷಯಗಳನ್ನು (ಬಹಿಃ ಕೃತ್ವಾ) ಹೊರಗೇ ಇರುವಂತೆ ಮಾಡಿ ಎಂದರೆ ಮನಸ್ಸಿನೊಳಕ್ಕೆ ತೆಗೆದುಕೊಳ್ಳದೆ (ಚಕ್ಷುಶ್ಚೈವ) ಕಣ್ಣನ್ನೂ (ಭ್ರುವೋಃ) ಎರಡು ಹುಬ್ಬುಗಳ (ಅಂತರೇ) ನಡುವೆ ಇಟ್ಟು (ನಾಸಾಭ್ಯಂತರಚಾರಿಣೌ) ಮೂಗಿನೊಳಗೆ ಓಡಾಡುತ್ತಿರುವಂಥ (ಪ್ರಾಣಾಪಾನೌ) ಒಳಕ್ಕೆ ಹೋಗುವ ಮತ್ತು ಹೊರಕ್ಕೆ ಬರುವ ಗಾಳಿಗಳನ್ನು (ಸಮೌ) ಓಡಾಟವಿಲ್ಲದೆ ಸುಮ್ಮನಿರುವವುಗಳನ್ನಾಗಿ (ಕೃತ್ವಾ) ಮಾಡಿ (ಯತೇಂದ್ರಿಯಮನೋಬುದ್ಧಿಃ) ಇಂದ್ರಿಯಗಳನ್ನೂ ಮನಸ್ಸನ್ನೂ ಬುದ್ಧಿಯನ್ನೂ ಹಿಡಿತದಲ್ಲಿಟ್ಟುಕೊಂಡು (ಮುನಿಃ) ಪರಮಾತ್ಮತತ್ತ್ವವನ್ನೆ ಮನಸ್ಸಿನಲ್ಲಿ ಚಿಂತಿಸುತ್ತ (ಮೋಕ್ಷಪರಾಯಣಃ) ದೇಹಾದಿಗಳಿಗೆ ಕಟ್ಟುಬಿದ್ದಿರುವ ತನಗೆ ಬ್ರಹ್ಮಸ್ವರೂಪವಾದ ಮೋಕ್ಷವೇ ಹೆಚ್ಚಿನ ಗತಿಯೆಂದು ತಿಳಿದು (ವಿಗತೇಚ್ಛಾಭಯಕ್ರೋಧಃ) ಆಸೆಯನ್ನೂ ಹೆದರಿಕೆಯನ್ನೂ ಸಿಟ್ಟನ್ನೂ ಬರಗೊಡದಿರುವ ಸಂನ್ಯಾಸಿಯು (ಯಃ) ಯಾವನೋ

(ಸಃ) ಅವನು (ಸದಾ) ಯಾವಾಗಲೂ<sup>1</sup> (ಮುಕ್ತ ಏವ) ಮುಕ್ತನೆ. ಅವನು ಮೋಕ್ಷಕ್ಕಾಗಿ ಮತ್ತಿನ್ನೇನನ್ನೂ ಮಾಡಬೇಕಾಗಿಲ್ಲ.

ಈ ಸಾಧನೆಯಿಂದಾಗುವ ಸಾಧ್ಯವೇನೆಂದರೆ :—

ಭೋಕ್ತಾರಂ ಯಜ್ಞತಪಸಾಂ ಸರ್ವಲೋಕಮಹೇಶ್ವರಮ್ |

ಸುಹೃದಂ ಸರ್ವಭೂತಾನಾಂ ಜ್ಞಾತ್ವಾ ಮಾಂ ಶಾಂತಿಮೃಚ್ಛತಿ || 29 ||

ಯಜ್ಞವನ್ನೂ ತಪಸ್ಸನ್ನೂ ಮಾಡುವವರ ಆತ್ಮರೂಪದಿಂದಿರುವದರಿಂದಲೂ ಮತ್ತು ಉದ್ದಿಷ್ಟವಾದ ಇಂದ್ರ ಮೊದಲಾದ ದೇವತೆಯ ರೂಪದಿಂದಿರುವದರಿಂದಲೂ ಎರಡು ರೂಪದಿಂದಲೂ (ಯಜ್ಞತಪಸಾಂ) ಯಜ್ಞ ಮೊದಲಾದ ಕರ್ಮಗಳ ಮತ್ತು ಕೃತ್ಯಚಾಂದ್ರಾಯಣಾದಿ ತಪಸ್ಸುಗಳ (ಭೋಕ್ತಾರಂ) ಫಲವನ್ನುಣ್ಣುವವನಾಗಿಯೂ (ಸರ್ವ ಲೋಕಮಹೇಶ್ವರಂ) ಎಲ್ಲ ಲೋಕಗಳಿಗೂ ದೊಡ್ಡ ಒಡೆಯನನ್ನಾಗಿಯೂ (ಸರ್ವಭೂತಾನಾಂ) ಎಲ್ಲ ಪ್ರಾಣಿಗಳಿಗೂ (ಸುಹೃದಂ) ಪ್ರತ್ಯುಪಕಾರವನ್ನು ನಿರೀಕ್ಷಿಸದೆ ಉಪಕಾರವನ್ನು ಮಾಡುವವನನ್ನಾಗಿಯೂ (ಮಾಂ) ನನ್ನನ್ನು (ಜ್ಞಾತ್ವಾ) ತಿಳಿದು (ಶಾಂತಿ) ಮೋಕ್ಷವನ್ನು (ಋಚ್ಛತಿ) ಪಡೆಯುತ್ತಾನೆ. ಆದ್ದರಿಂದ ನೀನು ನನ್ನನ್ನು ವಸುದೇವ ಪುತ್ರತ್ವ ಮೊದಲಾದವುಗಳಿಂದ ಕೂಡಿರುವ ಈ ಸಗುಣಸ್ವರೂಪಮಾತ್ರವೆಂದು ತಿಳಿಯದೆ ನನ್ನ ನಿರ್ಗುಣಸ್ವರೂಪವನ್ನು ಧ್ಯಾನಮೊದಲಾದವುಗಳಿಂದ ಮೈಗೂಡಿಸಿಕೊ.

ಇಲ್ಲಿಗೆ ಸಂನ್ಯಾಸಯೋಗವೆಂಬ  
ಐದನೆಯ ಅಧ್ಯಾಯವು ಮುಗಿಯಿತು.



1 ಈ ಶಬ್ದವನ್ನು ಯತೇಂದ್ರಿಯಮನೋಬುದ್ಧಿಃ ಮೊದಲಾದವುಗಳಿಗಲ್ಲ ವಿಶೇಷಣವಾಗಿಯೂ ಅನ್ವಯಿಸಿಕೊಳ್ಳಬಹುದು.

## ಆರನೆ ಅಧ್ಯಾಯ

ವಿರಕ್ತನಾಗಿ ವಿಷಯಗಳನ್ನು ಉಪೇಕ್ಷೆ ಮಾಡಿ ಧ್ಯಾನಯೋಗದ ಮೆಟ್ಟಿಲನ್ನು ಹತ್ತುವುದಕ್ಕೆ ಮುಂಚೆ ಅದಕ್ಕೆ ಬಹಿರಂಗಸಾಧನವಾದ ನಿಷ್ಕಾಮಕರ್ಮವನ್ನು ಆವಶ್ಯಕವಾಗಿ ಮಾಡಲೇಬೇಕೆಂಬ ತಿಳಿವಳಿಕೆಯನ್ನು ಗಟ್ಟಿಗೊಳಿಸುವದಕ್ಕಾಗಿ,

ಶ್ರೀ ಭಗವಾನುವಾಚ ಶ್ರೀಕೃಷ್ಣನು ಹೇಳಿದ್ದು :-

ಅನಾಶ್ರಿತಃ ಕರ್ಮಫಲಂ ಕಾರ್ಯಂ ಕರ್ಮ ಕರೋತಿ ಯಃ |

ಸ ಸಂನ್ಯಾಸೀ ಚ ಯೋಗೀ ಚ ನ ನಿರಗ್ನಿರ್ನ ಚಾಕ್ರಿಯಃ || 1 ||

(ಯಃ) ಯಾವನು (ಕರ್ಮಫಲಂ) ಸ್ವರ್ಗ ಮೊದಲಾದ ಕರ್ಮಫಲಗಳನ್ನು ಕೂಡ (ಅನಾಶ್ರಿತಃ) ಮನಸ್ಸಿಗೆ ತಂದುಕೊಳ್ಳದೆ (ಕಾರ್ಯಂ) ತಾನು ಆವಶ್ಯಕವಾಗಿ ಮಾಡಬೇಕಾದ (ಕರ್ಮ) ಅಗ್ನಿಹೋತ್ರ ಮೊದಲಾದ ನಿತ್ಯಕರ್ಮವನ್ನು (ಕರೋತಿ) ಮಾಡುತ್ತಾನೋ (ಸಃ) ಅವನು ಉಳಿದ ಕರ್ಮಿಗಳಿಂದ ಬೇರೆ ಬಗೆಯವನು. ಏಕೆಂದರೆ ಅವನು (ಸಂನ್ಯಾಸೀ ಚ ) ಫಲದ ಬಯಕೆಯನ್ನು ಬಿಟ್ಟಿರುವ ದೃಷ್ಟಿಯಿಂದ ಸಂನ್ಯಾಸಿಯೂ ಆಗಿರುವನು; (ಯೋಗೀ ಚ) ಮನಸ್ಸನ್ನು ತಡೆದಿಟ್ಟುಕೊಂಡಿರುವ ದೃಷ್ಟಿಯಿಂದ ಯೋಗಿಯೂ ಆಗಿರುವನು. ಯೋಗಿಯೆಂದರೆ ಮನಸ್ಸನ್ನು ಬಿಗಿಹಿಡಿದುಕೊಂಡವನೆಂದರ್ಥ. (ನಿರಗ್ನಿಃ ) ಸುಮ್ಮನೆ ಅಗ್ನಿಹೋತ್ರ ಮೊದಲಾದ ನಿತ್ಯಕರ್ಮಗಳನ್ನು ಕೈ ಬಿಟ್ಟವನು (ನ) ಸಂನ್ಯಾಸಿಯಲ್ಲ (ಅಕ್ರಿಯಃ ಚ ) ಏನನ್ನೂ ಮಾಡದೆ ಇರುವೆನ್ನುವನೂ (ನ) ಸಂನ್ಯಾಸಿಯಲ್ಲ.

ಸಂನ್ಯಾಸಿತ್ವವೂ ಯೋಗಿತ್ವವೂ ಒಬ್ಬನಿಗೆ ಹೇಗೆ ಕೂಡುವದೆಂದರೆ

ಯಂ ಸಂನ್ಯಾಸಮಿತಿ ಪ್ರಾಹುರ್ಯೋಗಂ ತಂ ವಿದ್ಧಿ ಪಾಂಡವ |

ನ ಹ್ಯಸಂನ್ಯಸ್ತಸಂಕಲ್ಪೋ ಯೋಗೀ ಭವತಿ ಕಶ್ಚನ || 2 ||

(ಪಾಂಡವ) ಅರ್ಜುನನೇ, ಕೇಳು. (ಯಂ) ಎಲ್ಲ ಕರ್ಮಗಳನ್ನೂ ಅವುಗಳ ಫಲಗಳನ್ನೂ ಬಿಟ್ಟಿರುವ ಯಾವ ಸ್ಥಿತಿಯನ್ನು (ಸಂನ್ಯಾಸಂ) ಸಂನ್ಯಾಸವು (ಇತಿ) ಎಂದು (ಪ್ರಾಹುಃ) ಶಾಸ್ತ್ರಜ್ಞರು ಹೇಳುವರೋ (ಯೋಗಂ) ಫಲಾಪೇಕ್ಷೆ ಇಲ್ಲದೆ ಕರ್ಮವನ್ನು ಮಾಡುವದನ್ನು (ತಂ) ಆ ಸಂನ್ಯಾಸವನ್ನಾಗಿಯೇ (ವಿದ್ಧಿ) ತಿಳಿ. ಹೀಗೆ ಹೇಳುವದಕ್ಕೆ ಇವೆರಡರಲ್ಲಿಯೂ ಇರುವ ಒಂದು ಸಮಾನಲಕ್ಷಣ ವೇನೆಂದರೆ ಸಂನ್ಯಾಸಿಯು ಕರ್ಮಗಳನ್ನೂ ಅವುಗಳ ಫಲಗಳನ್ನೂ ಬಿಟ್ಟಿರುತ್ತಾನೆ. ಯೋಗಿಯು ಕರ್ಮಗಳನ್ನು ಮಾಡುತ್ತ ಫಲಗಳನ್ನು ಬಿಟ್ಟಿರುತ್ತಾನೆ. ಫಲಗಳ ಬಯಕೆಯನ್ನು ಬಿಟ್ಟಿರುವದೇ ಇವೆರಡರಲ್ಲಿರುವ ಒಂದು ಸಮಾನ ಲಕ್ಷಣ. (ಅಸಂನ್ಯಸ್ತಸಂಕಲ್ಪಃ) ಫಲದ ಬಯಕೆಯನ್ನು ಬಿಡದೆ ಇರುವ (ಕಶ್ಚನ) ಯಾವ ಕರ್ಮಿಯೂ (ನ ಹಿ ಯೋಗೀ ಭವತಿ) ಮನಸ್ಸನ್ನು ಹಿಡಿದು ನಿಲ್ಲಿಸಿಕೊಂಡವ ನಾಗುವದಿಲ್ಲ. ಫಲದ ಬಯಕೆಯು ಮನಸ್ಸನ್ನು ಹೊರಗೆ ಹರಿದಾಡಿಸುವದರಿಂದ ಫಲದ ಬಯಕೆಯನ್ನು ಬಿಟ್ಟವನು ಮನಸ್ಸನ್ನು ಹಿಡಿದು ನಿಲ್ಲಿಸಿಕೊಳ್ಳುವ ನಾಗುವನು.

ಕರ್ಮಯೋಗವನ್ನು ಎಲ್ಲಿಯವರೆಗೆ ಮಾಡಬೇಕೆಂದರೆ :-

ಆರುರುಕ್ಷೋರ್ಮುನೇರೋಗಂ ಕರ್ಮ ಕಾರಣಮುಚ್ಯತೇ |

ಯೋಗಾರೂಢಸ್ಯ ತಸ್ಯೈವ ಶಮಃ ಕಾರಣಮುಚ್ಯತೇ

|| 3 ||

(ಯೋಗಂ) ಮನಸ್ಸನ್ನು ಪರಮಾತ್ಮನಲ್ಲಿಯೇ ಎಡೆಬಿಡದಂತೆ ಇರಿಸುವ ಧ್ಯಾನಯೋಗವೆಂಬ ಮೆಟ್ಟಿಲನ್ನು (ಆರುರುಕ್ಷೋಃ) ಹತ್ತಬೇಕೆಂದಿರುವಂಥ (ಮುನೇಃ) ಕರ್ಮಫಲಸಂನ್ಯಾಸಿಗೆ ಎಂದರೆ ಫಲದ ಬಯಕೆಯನ್ನು ಬಿಟ್ಟವನಿಗೆ (ಕರ್ಮ) ಕರ್ಮವು (ಕಾರಣಂ) ಸಾಧನವು (ಉಚ್ಯತೇ) ಎನಿಸುವದು. (ಯೋಗಾರೂಢಸ್ಯ) ಧ್ಯಾನಯೋಗವೆಂಬ ಮೆಟ್ಟಿಲನ್ನು ಹತ್ತಿದಂಥ (ತಸ್ಯೈವ) ಅವನಿಗೇ ಎಂದರೆ ಫಲದ ಬಯಕೆಯನ್ನು ಬಿಟ್ಟು ಕರ್ಮವನ್ನು ಮಾಡುತ್ತಿದ್ದವನಿಗೇ (ಶಮಃ) ಎಲ್ಲ ಕರ್ಮಗಳನ್ನೂ ಬಿಟ್ಟಿರುವಿಕೆಯು (ಕಾರಣಂ) ಸಾಧನವು (ಉಚ್ಯತೇ) ಎನಿಸುವದು. ಕರ್ಮವನ್ನು ಬಿಡುತ್ತ ಬಿಡುತ್ತ ಬಂದ ಹಾಗೆಲ್ಲ ಇಂದ್ರಿಯಗಳು ಹಿಡಿತದಲ್ಲಿರುತ್ತ ಬಂದು ಮನಸ್ಸು ಸಮಾಧಾನವನ್ನು ಪಡೆಯುತ್ತದೆ.

ಧ್ಯಾನಯೋಗದ ಮೆಟ್ಟಿಲನ್ನು ಯಾವಾಗ ಹತ್ತಿದಂತಾಯಿತೆಂದರೆ :-

ಯದಾ ಹಿ ನೇಂದ್ರಿಯಾರ್ಥೇಷು ನ ಕರ್ಮಸ್ವನುಷಜ್ಯತೇ |

ಸರ್ವಸಂಕಲ್ಪಸಂನ್ಯಾಸೀ ಯೋಗಾರೂಢಸ್ತದೋಚ್ಯತೇ || 4 ||

(ಯದಾ ಹಿ) ಯಾವಾಗ (ಇಂದ್ರಿಯಾರ್ಥೇಷು) ಇಂದ್ರಿಯಗಳು ತಮ್ಮ ಶಬ್ದ ಮೊದಲಾದ ವಿಷಯಗಳಲ್ಲಿ (ನ ಅನುಷಜ್ಯತೇ) ಪ್ರೇಮದ ಗಂಟನ್ನು ಹಾಕುವದಿಲ್ಲವೋ ಎಂದರೆ ಇಂದ್ರಿಯಗಳು ವಿಷಯಗಳ ಮುಂದೆ ಬಾಯಿನೀರು ಕರೆಯುವದಿಲ್ಲವೋ ಮತ್ತು (ಕರ್ಮಸು) ಚೈತನ್ಯರೂಪನಾದ ತನಗೆ ಜಡವಾದ ಯಾವ ಕರ್ಮಗಳಿಂದಲೂ ಫಲವಿಲ್ಲವೆಂದು ಅವುಗಳಲ್ಲಿ (ನ) ಮಾಡತಕ್ಕವು ಗಳೆಂಬ ಬುದ್ಧಿಯುಂಟಾಗುವದಿಲ್ಲವೋ ಮತ್ತು (ಸರ್ವಸಂಕಲ್ಪಸಂನ್ಯಾಸೀ) ಈ ಲೋಕದ ಮತ್ತು ಪರಲೋಕದ ಬಯಕೆಗಳನ್ನೂ ಅವುಗಳ ಸಂಬಂಧವಾದ ಕರ್ಮಗಳನ್ನೂ ಬಿಟ್ಟವನಾಗುತ್ತಾನೋ (ತದಾ) ಆಗ (ಯೋಗಾರೂಢಃ) ಧ್ಯಾನ ಯೋಗದ ಮೆಟ್ಟಿಲನ್ನು ಹತ್ತಿದವನು (ಉಚ್ಯತೇ) ಎನಿಸುವನು.

ಹೀಗೆ ಯೋಗಾರೂಢನಾದವನು ಸಂಸಾರದ ಅನರ್ಥಗಳನ್ನೆಲ್ಲ ಕಳೆದು ಕೊಳ್ಳುವದರಿಂದ :-

ಉದ್ಧರೇದಾತ್ಮನಾತ್ಮಾನಂ ನಾತ್ಮಾನಮವಸಾದಯೇತ್ |

ಆತ್ಮೈವ ಹ್ಯಾತ್ಮನೋ ಬಂಧುರಾತ್ಮೈವ ರಿಪುರಾತ್ಮನಃ || 5 ||

(ಆತ್ಮಾನಂ) ಸಂಸಾರವೆಂಬ ಸಮುದ್ರದಲ್ಲಿ ಜಾರಿಬಿದ್ದು ಗುಟುಕು ನೀರು ಕುಡಿಯುತ್ತ ಸಾಯಲಾಗಿರುವ ತನ್ನನ್ನು (ಆತ್ಮನಾ) ತನ್ನಿಂದಲೇ - ತಾನು ಯೋಗಾರೂಢನಾಗುವದರಿಂದಲೇ (ಉದ್ಧರೇತ್) ಮೇಲಕ್ಕೆತ್ತಬೇಕು. (ಆತ್ಮಾನಂ) ತನ್ನನ್ನು (ನ ಅವಸಾದಯೇತ್) ಇನ್ನೂ ಕೆಳಕ್ಕೆ ಹೋಗಿ ನೆಲಾಹಿಡಿಯುವಂತೆ ಮಾಡಬಾರದು. ವಿಚಾರಮಾಡಿದರೆ ತನಗೆ ತನ್ನನ್ನು ಬಿಟ್ಟು ಯಾರೂ ದಿಕ್ಕಿಲ್ಲ. (ಹಿ) ಏಕೆಂದರೆ (ಆತ್ಮೈವ) ತಾನೇ (ಆತ್ಮನಃ) ತನ್ನ (ಬಂಧುಃ) ನಂಟನು. ಉಳಿದ ಬಂಧುಗಳೆಲ್ಲ ಪ್ರೇಮವೆಂಬ ಹಗ್ಗದಿಂದ ಮತ್ತಷ್ಟು ಕಟ್ಟಿಹಾಕುವರೇ ಹೊರತು ಕಟ್ಟನ್ನು ಕಳಲಿಸುವವರಾಗುವದಿಲ್ಲ. ಮತ್ತು (ಆತ್ಮೈವ) ತಾನೇ (ಆತ್ಮನಃ) ತನ್ನ (ರಿಪುಃ) ಹಗೆ. ಹೊರಗಣ ಹಗೆಗಳೆಲ್ಲ ತನ್ನಿಂದಲೇ ತನಗೆ ಹಗೆಗಳಾದವರಾದ್ದರಿಂದ ತಾನೇ ತನಗೆ ಹಗೆ.

ತಾನೇ ತನಗೆ ಯಾವ ರೀತಿ ನಂಟನು ಮತ್ತು ಯಾವ ರೀತಿ ಹಗೆ ಎಂದರೆ :-

ಬಂಧುರಾತ್ಮಾತ್ಮನಸ್ತಸ್ಯ ಯೇನಾತ್ಮೈವಾತ್ಮನಾ ಜಿತಃ |

ಅನಾತ್ಮನಸ್ತು ಶತ್ರುತ್ವೇ ವರ್ತೇತಾತ್ಮೈವ ಶತ್ರುವತ್

|| 6 ||

(ಯೇನ) ಯಾರಿಂದ (ಆತ್ಮೈವ) ದೇಹೇಂದ್ರಿಯಾದಿಗಳೆ (ಆತ್ಮನಾ) ತನ್ನ ಸ್ವಪ್ರಯತ್ನದಿಂದ (ಜಿತಃ) ಹೇಳಿದಂತೆ ಕೇಳುವ ಹಾಗಾಗಿರುವವನು (ತಸ್ಯ) ಅವನಿಗೆ (ಆತ್ಮಾ) ತಾನು (ಆತ್ಮನಃ) ತನ್ನ (ಬಂಧುಃ) ನಂಟನು. (ಅನಾತ್ಮನಸ್ತು) ದೇಹೇಂದ್ರಿಯಾದಿಗಳನ್ನು ಗೆಲ್ಲಲಾರದವನಿಗಾದರೂ (ಆತ್ಮೈವ) ತಾನೇ (ಶತ್ರುವತ್) ಹಗೆಯಂತೆ (ಶತ್ರುತ್ವೇ) ದ್ವೇಷಮಾಡುವದರಲ್ಲಿ (ವರ್ತೇತ) ಇರುವನು. ತನಗಿಂತ ಬೇರೆಯಾದವನು ಹೇಗೆ ತನಗೆ ಅಪಕಾರವನ್ನು ಮಾಡುವನೋ ಹಾಗೆ ತಾನೇ ತನ್ನ ಅಪಕಾರವನ್ನು ಮಾಡಿಕೊಳ್ಳುವನು.

ದೇಹೇಂದ್ರಿಯಾದಿಗಳನ್ನು ಗೆದ್ದು ತಾನೆ ತನಗೆ ನಂಟನಾಗಿರುವದರ ಫಲವೇನೆಂದರೆ :-

ಜಿತಾತ್ಮನಃ ಪ್ರಶಾಂತಸ್ಯ ಪರಮಾತ್ಮಾ ಸಮಾಹಿತಃ |

ಶೀತೋಷ್ಣಸುಖದುಃಖೇಷು ತಥಾ ಮಾನಾಪಮಾನಯೋಃ

|| 7 ||

(ಶೀತೋಷ್ಣಸುಖದುಃಖೇಷು) ಶೀತವೂ ಉಷ್ಣವೂ ಹೇಗೆ ಒಮ್ಮೆ ಹಿತವೂ ಒಮ್ಮೆ ಅಹಿತವೂ ಎನಿಸುವವನು ಹಾಗೆ ಇರುವ ಸುಖದುಃಖಗಳಲ್ಲಿಯೂ (ತಥಾ) ಅದೇ ರೀತಿಯಲ್ಲಿ (ಮಾನಾಪಮಾನಯೋಃ) ಪೂಜೆ ದೊರೆತಾಗಲೂ ಹೀಯಾಳಿಸಿಕೊಂಡಾಗಲೂ (ಜಿತಾತ್ಮನಃ) ದೇಹೇಂದ್ರಿಯ ಮೊದಲಾದವುಗಳು ಉಬ್ಬದೆ ತಗ್ಗದೆ ಇರುವಂತೆ ಅವುಗಳನ್ನು ವಶದಲ್ಲಿಟ್ಟುಕೊಂಡಿರುವಂಥ (ಪ್ರಶಾಂತಸ್ಯ) ತಿಳಿಮನಸ್ಸಿನವನಿಗೆ (ಪರಮಾತ್ಮಾ) ಪರಮಾತ್ಮನು (ಸಮಾಹಿತಃ) ಅವನ ಹೃದಯದಲ್ಲಿ ಆತ್ಮರೂಪದಲ್ಲಿ ಆನಂದದಿಂದಿರುವವನಾಗುವನು. ಎಂದರೆ ಅವನು ಯೋಗಾರೂಢನಾಗುವನು.

ಆ ಯೋಗಾರೂಢನ ಸ್ಥಿತಿ ಹೇಗಿರುವದೆಂದರೆ :-

ಜ್ಞಾನವಿಜ್ಞಾನತೃಪ್ತಾತ್ಮಾ ಕೂಟಸ್ಥೋ ವಿಜಿತೇಂದ್ರಿಯಃ |

ಯುಕ್ತ ಇತ್ಯುಚ್ಯತೇ ಯೋಗೀ ಸಮಲೋಷ್ವಾಶ್ಚ ಕಾಂಚನಃ

|| 8 ||



(ಜ್ಞಾನವಿಜ್ಞಾನತೃಪ್ತಾತ್ಮಾ) ಶಾಸ್ತ್ರದಲ್ಲಿ ಹೇಳಿರುವ ಸಂಗತಿಗಳ ತಿಳಿವಳಿಕೆಯಿಂದಲೂ ಅವುಗಳ ಅನುಭವದಿಂದಲೂ ಮನಸ್ಸಿಗೆ ತೃಪ್ತಿಯನ್ನು ತಂದುಕೊಂಡಿರುವವನಾಗಿಯೂ (ಕೂಟಸ್ಥಃ) ಸುಖವು ಬಂದಾಗ ಹಿಗ್ಗದೆ ದುಃಖವು ಬಂದಾಗ ತಗ್ಗದೆ ಒಂದೇ ರೀತಿ ಇರುವವನಾಗಿಯೂ (ವಿಜಿತೇಂದ್ರಿಯಃ) ಇಂದ್ರಿಯಗಳು ವಿಷಯಗಳ ಬಾಲವನ್ನು ಹಿಡಿದು ಓಡದಂತೆ ಚೆನ್ನಾಗಿ ಅವುಗಳನ್ನು ಹಿಡಿತದಲ್ಲಿಟ್ಟುಕೊಂಡಿರುವವನಾಗಿಯೂ (ಸಮಲೋಷ್ಣಾಶ್ಚಕ್ರಾಂಚನಃ) ಮಣ್ಣು ಹೆಂಟೆಯು ಕೆಲಸಕ್ಕೆ ಬಾರದ್ದೆಂತಲೂ ಬಂಗಾರವು ಬಹಳ ಬೆಲೆಯುಳ್ಳದ್ದೆಂತಲೂ ಭೇದದೃಷ್ಟಿಯಿಂದ ನೋಡದೆ ಎಲ್ಲವೂ ಹಗ್ಗದಲ್ಲಿ ಕಾಣುವ ಹಾವು, ಹೂಮಾಲೆ- ಮೊದಲಾದವುಗಳಂತೆ ಅಥವಾ ಕನಸಿನಲ್ಲಿ ಕಾಣುವವುಗಳಂತೆ ಬರೀ ತೋರಿಕೆಯವೆಂದರಿತು ಎರಡನ್ನೂ ಒಂದೇ ಬೆಲೆಯಾಗಿ ಉಪೇಕ್ಷೆಯಿಂದ ಕಾಣುವವನಾಗಿಯೂ ಇರುವ (ಯೋಗೀ) ಯೋಗಿಯು (ಯುಕ್ತಃ) ಯೋಗಾರೂಢನು (ಇತಿ) ಎಂದು (ಉಚ್ಯತೇ) ಎನಿಸುವನು.

ಮತ್ತೇನೆಂದರೆ :-

ಸುಹೃನ್ನಿತ್ರಾರ್ಯದಾಸೀನಮಧ್ಯಸ್ಥದ್ವೇಷ್ಯಬಂಧುಷು |

ಸಾಧುಷ್ಟಪಿ ಚ ಪಾಪೇಷು ಸಮಬುದ್ಧಿವಿಶಿಷ್ಯತೇ

|| 9 ||

(ಸುಹೃನ್ನಿತ್ರಾರ್ಯದಾಸೀನಮಧ್ಯಸ್ಥದ್ವೇಷ್ಯಬಂಧುಷು) ಪ್ರತ್ಯುಪಕಾರವನ್ನು ಬಯಸದೆ ಮತ್ತು ಹಿಂದಿನ ಸ್ನೇಹವಿಲ್ಲದಿದ್ದರೂ ಉಪಕಾರವನ್ನು ಮಾಡುವವರಲ್ಲಿಯೂ ಯಾವಾಗಲೂ ಸ್ನೇಹದಿಂದ ಉಪಕಾರವನ್ನು ಮಾಡುವರಲ್ಲಿಯೂ ಅಪಕಾರವನ್ನು ಮಾಡದೆ ಇರುವವರಿಗೂ ಅಪಕಾರವನ್ನು ಮಾಡುವ ಹಗೆಗಳಲ್ಲಿಯೂ ಇಬ್ಬರ ಜಗಳದಲ್ಲಿ ಯಾವ ಪಕ್ಷವನ್ನೂ ಹಿಡಿಯದಿರುವ ಉದಾಸೀನರಲ್ಲಿಯೂ ಇಬ್ಬರ ಹಿತವನ್ನೂ ಬಯಸುವಂಥ ಮಧ್ಯಸ್ಥರಲ್ಲಿಯೂ ಅಪಕಾರದ ಮುಯ್ಯನ್ನು ತೀರಿಸಿಕೊಳ್ಳುವಂಥ ದ್ವೇಷಿಗಳಲ್ಲಿಯೂ ಯಾವದಾದರೊಂದು ಬಗೆಯ ರಕ್ತಸಂಬಂಧವಿರುವಂಥ ನಂಟರಲ್ಲಿಯೂ (ಸಾಧುಷ್ಟಪಿ) ಶುಭಕರ್ಮಗಳನ್ನೆ ಮಾಡುತ್ತಿರುವಂಥ ಸಾಧುಗಳಲ್ಲಿಯೂ (ಪಾಪೇಷು ಚ) ಪಾಪಕರ್ಮಗಳನ್ನೆ ಮಾಡುವಂಥವರಲ್ಲಿಯೂ ಕೂಡ (ಸಮಬುದ್ಧಿಃ) ಗುಣದೋಷಗಳನ್ನು ಮನಸ್ಸಿಗೆ ಹಚ್ಚಿಕೊಳ್ಳದೆ ಎಲ್ಲರನ್ನೂ

ಸಮನಾಗಿ ನೋಡುವವನು (ವಿಶಿಷ್ಟತೇ) <sup>1</sup>ಹೆಚ್ಚಿನವನು.

ಇಂಥ ಫಲವು ಸಿಕ್ಕಬೇಕಾದರೆ :-

ಯೋಗೀ ಯುಂಜೀತ ಸತತಮಾತ್ಮಾನಂ ರಹಸಿ ಸ್ಥಿತಃ |

ಏಕಾಕೀ ಯತಚಿತ್ತಾತ್ಮಾ ನಿರಾಶೀರಪರಿಗ್ರಹಃ

||10||

(ಯೋಗೀ) ಧ್ಯಾನವನ್ನು ಮಾಡಬೇಕೆನ್ನುವವನು (ರಹಸಿ) ಪ್ರಾಪಂಚಿಕರು ನುಗ್ಗಿ ಬರದೆ ಇರುವ ಬೆಟ್ಟದ ಗವಿ ಮೊದಲಾದ ಗುಟ್ಟಾದ ಕಡೆ (ಸ್ಥಿತಃ) ಇದ್ದುಕೊಂಡವನಾಗಿಯೂ (ಏಕಾಕೀ) ಅಲ್ಲಿಯಾದರೂ ಇನ್ನೊಬ್ಬರಿದ್ದರೆಂದರೆ ಯೋಗಕ್ಷೇಮದ ಮಾತು ಜರುಗುವದಕ್ಕೆ ದಾರಿಯಾಗುವದರಿಂದ ಯಾರೊಬ್ಬರನ್ನೂ ಜೊತೆಗಿಟ್ಟುಕೊಳ್ಳದೆ ಒಂಟಿಯಾಗಿರುವವನಾಗಿಯೂ (ಯತಚಿತ್ತಾತ್ಮಾ) ತಾನು ಒಬ್ಬನೆ ಇದ್ದರೂ ಮನಸ್ಸು ದೇಹವೂ ಹರಿದಾಡುತ್ತ ಹೋದರೆ ತನ್ನ ಬಾಳು ವ್ಯರ್ಥವಾಗುವದರಿಂದ ಅವುಗಳನ್ನು ಬಿಗಿಹಿಡಿದು ಕೊಂಡವನಾಗಿಯೂ (ನಿರಾಶೀಃ) ಪ್ರಾಪಂಚಿಕಸುಖದ ಬಯಕೆಯೇನೂ ಇಲ್ಲದವನಾಗಿಯೂ (ಅಪರಿಗ್ರಹಃ) ತಾನು ಕಾಪಾಡಬೇಕಾದ ಉಪಕರಣಗಳೇನೂ ಇಲ್ಲದವನಾಗಿಯೂ ಇದ್ದು (ಸತತಂ) ಯಾವಾಗಲೂ (ಆತ್ಮಾನಂ) ತನ್ನ ಮನಸ್ಸನ್ನು (ಯುಂಜೀತ) ಪರಮಾತ್ಮನಲ್ಲಿಯೇ ಕೂಡಿಸಿಡಬೇಕು.

ಹಾಗೆ ಧ್ಯಾನವನ್ನು ಮಾಡುವಾಗ ಕೂತುಕೊಳ್ಳುವದು, ಆಹಾರ-ಮೊದಲಾದ ಅನೇಕ ನಿಯಮಗಳನ್ನು ಅನುಸರಿಸಬೇಕಾಗುತ್ತದೆ. ಅವುಗಳಲ್ಲಿ ಕುಳಿತುಕೊಳ್ಳುವ ಬಗೆ ಹೇಗೆಂದರೆ :-

ಶುಚೌ ದೇಶೇ ಪ್ರತಿಷ್ಠಾಪ್ಯ ಸ್ಥಿರಮಾಸನಮಾತ್ಮನಃ |

ನಾತ್ಯುಚ್ಛ್ರಿತಂ ನಾತಿನೀಚಂ ಚೈಲಾಜಿನಕುಶೋತ್ತರಮ್

|| 11 ||

ತತ್ರೈಕಾಗ್ರಂ ಮನಃ ಕೃತ್ವಾ ಯತಚಿತ್ತೇಂದ್ರಿಯಕ್ರಿಯಃ |

ಉಪವಿಶ್ಯಾಸನೇ ಯುಂಜ್ಯಾದ್ಯೋಗಮಾತ್ಮ ವಿಶುದ್ಧಯೇ

|| 12 ||

(ಶುಚೌ) ಸ್ವಭಾವವಾಗಿಯೇ ಶುದ್ಧವಾಗಿರುವಂಥ ಅಥವಾ ಗುಡಿಸಿ ಸಾರಿಸಿ ಶುದ್ಧ ಮಾಡಿದಂಥ (ದೇಶೇ) ಸ್ಥಲದಲ್ಲಿ (ನಾತ್ಯುಚ್ಛ್ರಿತಂ) ಧ್ಯಾನವು

1. "ವಿಮುಚ್ಛತೇ" ಎಂದು ಪಾಠಾಂತರ. ಸಂಸಾರಬಂಧವನ್ನು ಕಳೆದುಕೊಳ್ಳುತ್ತಾ ನೆಂದರ್ಥ.

ಬಲಿತು ದೇಹದ ಮೇಲಿನ ಲಕ್ಷ್ಯವು ಹೋಗಿರುವಾಗ ಏನಾದರೊಂದು ಕಾರಣದಿಂದ ಬೀಳುವ ಭಯವಿಲ್ಲದಂತೆ ಹೆಚ್ಚು ಎತ್ತರವಿಲ್ಲದೆಯೂ (ನಾತಿನೀಚಂ) ನೆಲದ ಶೀತವು ತಗಲದಂತೆ ಮತ್ತು ಕಲ್ಲು ಮಣ್ಣುಗಳು ಒತ್ತದಂತೆ ಬಹಳ ತಗ್ಗಾಗಿಲ್ಲದೆಯೂ (ಚೈಲಾಜಿನ ಕುಶೋತ್ತರಂ) ಒಂದರ ಮೇಲೊಂದಾಗಿ ಬಟ್ಟೆ, ಜಿಂಕೆಯ ಅಥವಾ ಹುಲಿಯ ಚರ್ಮ, ದರ್ಭೆ-ಇವುಗಳಿರುವಂತೆ ಎಂದರೆ ನೆಲದ ಮೇಲೆ ದರ್ಭೆ, ಅದರ ಮೇಲೆ ಚರ್ಮ, ಅದರ ಮೇಲೆ ವಸ್ತ್ರ - ಈ ರೀತಿಯಲ್ಲಿ (ಆತ್ಮನಃ) ಮತ್ತೊಬ್ಬರು ಉಪಯೋಗಿಸದೆ ಯಾವಾಗಲೂ ತಾನೇ ಉಪಯೋಗಿಸುವಂಥ ತನ್ನ (ಆಸನಂ) ಪೀಠವನ್ನು (ಸ್ಥಿರಂ) ಅಲ್ಲಾಡದಂತೆ (ಪ್ರತಿಷ್ಠಾಪ್ಯ) ಚೆನ್ನಾಗಿ ಹಾಸಿ (ತತ್ರ) ಅಲ್ಲಿ (ಆಸನೇ) ಪೀಠದ ಮೇಲೆ (ಉಪವಿಶ್ಯ) ಕುಳಿತುಕೊಂಡು (ಯತ್ತಚಿತ್ತಂದ್ರಿಯಕ್ರಿಯಃ) ವಿಷಯಗಳನ್ನು ಸ್ಮರಿಸುವದೆಂಬ ಮನಸ್ಸಿನ ಕ್ರಿಯೆಯನ್ನೂ ವಿಷಯಗಳನ್ನು ಉಪಭೋಗಿಸುವದೆಂಬ ಇಂದ್ರಿಯಗಳ ಕ್ರಿಯೆಯನ್ನೂ ಬಿಗಿಹಿಡಿದುಕೊಂಡು (ಮನಃ) ಮನಸ್ಸನ್ನು (ಏಕಾಗ್ರಂ) ಅತಿತ್ತ ತಿರುಗದೆ ಆತ್ಮಸ್ವರೂಪದ ಕಡೆಗೆ ಒಂದೇ ಮುಖವಾಗಿರುವಂತೆ (ಕೃತ್ವಾ) ಮಾಡಿ (ಆತ್ಮ ವಿಶುದ್ಧಯೇ) ಮನಸ್ಸಿನ ಹರಿದಾಟವಡಗಿ ಅದರಲ್ಲಿರುವ ದೋಷಗಳೆಲ್ಲ ಇಂಗಿ ಪುಟಕ್ಕಿಟ್ಟು ಚಿನ್ನದಂತೆ ಅದು ಶುದ್ಧವಾಗುವದಕ್ಕಾಗಿ (ಯೋಗಂ) ಮನೋನಿಗ್ರಹವನ್ನು (ಯುಂಜ್ಯಾತ್ ಅಭ್ಯಾಸ ಮಾಡಬೇಕು.

ಆಗ ಶರೀರವಿರಬೇಕಾದ ರೀತಿ :-

ಸಮಂ ಕಾಯಶಿರೋಗ್ರೀವಂ ಧಾರಯನ್ನಚಲಂ ಸ್ಥಿರಃ |

ಸಂಪ್ರೇಕ್ಷ್ಯ ನಾಸಿಕಾಗ್ರಂ ಸ್ವಂ ದಿಶಶ್ಚಾನವಲೋಕಯನ್ || 13 ||

ಪ್ರಶಾಂತಾತ್ಮಾ ವಿಗತಭೀಬ್ರಹ್ಮಚಾರಿವ್ರತೇ ಸ್ಥಿತಃ |

ಮನಃ ಸಂಯಮ್ಯ ಮಚ್ಚಿತ್ತೋ ಯುಕ್ತ ಆಸೀತ ಮತ್ತರಃ || 14 ||

(ಕಾಯಶಿರೋಗ್ರೀವಂ) ಶರೀರದ ಮಧ್ಯಭಾಗ, ತಲೆ, ಕೊರಳು-ಇವುಗಳನ್ನು (ಸಮಂ) ಸೊಟ್ಟಾಗದಂತೆ ನೆಟ್ಟಗೆ ಇರುವಂತೆಯೂ (ಅಚಲಂ) ಅಲ್ಲಾಡದಂತೆಯೂ (ಧಾರಯನ್) ಇಟ್ಟುಕೊಂಡವನಾಗಿ (ಸ್ಥಿರಃ) ದೃಢವಾಗಿರುವವನಾಗಿ, ಕಣ್ಣುಗುಡ್ಡೆಯನ್ನು ಕೂಡ ಅತಿತ್ತ ಹೊಯ್ದಾಡಿಸದೆ (ಸ್ವಂ) ತನ್ನ (ನಾಸಿಕಾಗ್ರಂ) ಮೂಗಿನ ತುದಿಯನ್ನು (ಸಂಪ್ರೇಕ್ಷ್ಯ) ನೋಡುತ್ತ- ಎಂದರೆ

ಮೂಗಿಗೆ ಹುಬ್ಬುಗಳ ನಡುವಿನದು ಒಂದು ತುದಿ ; ಅಲ್ಲಿಂದ ಮುಂದುವರಿದು ಕೊನೆಯಾಗುವದು ಒಂದು ತುದಿ - ಹೀಗೆ ಎರಡು ತುದಿಗಳಲ್ಲಿ ಯಾವದನ್ನಾದರೂ ನೋಡಬಹುದು. ಹುಬ್ಬುಗಳ ನಡುವಿನ ತುದಿಯನ್ನು ನೋಡಬೇಕಾದರೆ- ಕಣ್ಣನ್ನು ಚೆನ್ನಾಗಿ ಅರಳಿಸಿಟ್ಟುಕೊಳ್ಳಬೇಕಾಗುತ್ತದೆ. ಅಲ್ಲಿಂದ ಮುಂದುವರಿದು ಕೊನೆಯಾಗಿರುವದನ್ನು ನೋಡಬೇಕಾದರೆ ಕಣ್ಣನ್ನು ಅರ್ಧ ಮುಚ್ಚಿಕೊಳ್ಳಬೇಕಾಗುತ್ತದೆ. ಹೇಗೆ ಮಾಡಿದರೂ ಇಲ್ಲಿ ದೃಷ್ಟಿಯ ಕಿರಣಗಳು ಚದರದೆ ಒಮ್ಮುಖವಾಗಿರಬೇಕೆಂಬುದೇ ತಾತ್ಪರ್ಯವೇ ಹೊರತು ಮೂಗಿನ ತುದಿಯನ್ನು ನೋಡುವದೇನೂ ಮುಖ್ಯವಲ್ಲ. ಹೀಗೆ (ದಿಶಶ್ಚ) ದಿಕ್ಕುಗಳನ್ನು ಕೂಡ (ಅನವಲೋಕಯನ್) ನೋಡದೆ (ಪ್ರಶಾಂತಾತ್ಮಾ) ಪ್ರೀತಿ, ಹಗೆತನ -ಮೊದಲಾದವುಗಳಿಲ್ಲದಂಥ ತಿಳಿಮನಸ್ಸಿನವನಾಗಿ (ವಿಗತಭೀಃ) ತಾನು ವರ್ಣಧರ್ಮಗಳನ್ನು ಬಿಟ್ಟಿರುವದರಿಂದ ಹಾನಿಯಾದೀತೆಂಬ ಭಯವೇನೂ ಇಲ್ಲದವನಾಗಿ (ಬ್ರಹ್ಮಚಾರಿವ್ರತೇ ಸ್ಥಿತಃ) ಬ್ರಹ್ಮಚಾರಿಗಳಂತೆ ಗುರುಸೇವೆ ಮೊದಲಾದ ವ್ರತವನ್ನು ನಡೆಸುವವನಾಗಿ (ಮನಃ) ಮನಸ್ಸನ್ನು (ಸಂಯಮ್ಯ) ವಿಷಯಾಕಾರವಾಗದಂತೆ ಬಿಗಿಹಿಡಿದು (ಮಚ್ಚಿತ್ತಃ) ಆ ಬಿಗಿಹಿಡಿದ ಚಿತ್ತವನ್ನು ನನ್ನಲ್ಲಿಟ್ಟು (ಮತ್ತರಃ) ನನ್ನಲ್ಲಿ ಮನಸ್ಸನ್ನಿಟ್ಟಿದ್ದರ ಫಲವಾಗಿ ಬೇರೆ ಕ್ಷುದ್ರವಾದ ಪ್ರಯೋಜನಗಳನ್ನು ಬಯಸದೆ ನನ್ನನ್ನೇ ಹೆಚ್ಚಿನ ಗತಿಯೆಂದು ತಿಳಿದವನಾಗಿ (ಯುಕ್ತಃ) ಧ್ಯಾನಾರೂಢನಾಗಿ (ಆಸೀತ) ಇರಬೇಕು.

ಈ ಯೋಗದ ಫಲವೇನೆಂದರೆ :-

ಯುಂಜನ್ನೇವಂ ಸದಾತ್ಮಾನಂ ಯೋಗೀ ನಿಯತಮಾನಸಃ |

ಶಾಂತಿಂ ನಿರ್ವಾಣಪರಮಾಂ ಮತ್ಸಂಸ್ಥಾಮಧಿಗಚ್ಛತಿ

|| 15 ||

(ಏವಂ) ಹೀಗೆ (ಸದಾ) ಯಾವಾಗಲೂ (ನಿಯತಮಾನಸಃ) ಮನಸ್ಸನ್ನು ಬಿಗಿಹಿಡಿದು (ಆತ್ಮಾನಂ) ತನ್ನನ್ನು (ಯುಂಜನ್) ಧ್ಯಾನದಲ್ಲಿ ತೊಡಗಿಸಿ (ಯೋಗೀ) ಆ ಯೋಗಿಯು (ನಿರ್ವಾಣಪರಮಾಂ) ಹೆಚ್ಚಿನ ಮೋಕ್ಷರೂಪವಾದಂಥ (ಮತ್ಸಂಸ್ಥಾಂ) ನನ್ನಲ್ಲಿಯೇ ನೆಲೆಗೊಂಡಿರುವದೆಂಬ (ಶಾಂತಿಂ) ಸುಖವನ್ನು (ಅಧಿಗಚ್ಛತಿ) ಪಡೆಯುತ್ತಾನೆ.

ಯಾವಾಗ ಯೋಗವು ಕಷ್ಟಸಾಧ್ಯವಾಗುವದೆಂದರೆ :-

ನಾತ್ಯಶ್ವತಸ್ತು ಯೋಗೋಽಸ್ತಿ ನ ಚೈಕಾಂತಮನಶ್ವತಃ |

ನ ಚಾತಿಸ್ವಪ್ನಶೀಲಸ್ಯ ಜಾಗ್ರತೋ ನೈವ ಚಾರ್ಜುನ

|| 16 ||

(ಅರ್ಜುನ) ಅರ್ಜುನನೆ, ಕೇಳು. (ಯೋಗಃ) ಧ್ಯಾನನಿಷ್ಠೆಯು (ಅತ್ಯಶ್ವತಸ್ತು) ತನಗೆ ಸಾಮಾನ್ಯವಾಗಿ ಅರಗುವದಕ್ಕಿಂತ ಹೆಚ್ಚಾಗಿ ಅಳತೆಗೆಟ್ಟು ತಿನ್ನುವವನಿಗಾದರೂ (ನ ಅಸ್ತಿ) ಇರುವದಿಲ್ಲ. ಹೆಚ್ಚು ಉಂಡರೆ ಹೆಚ್ಚು ನಿದ್ರೆ ಬರುವದು. (ಏಕಾಂತಂ) ಎಷ್ಟು ಮಾತ್ರವೂ (ಅನಶ್ವತಃ ಚ) ಆಹಾರವನ್ನೇ ತೆಗೆದುಕೊಳ್ಳದವನಿಗೂ (ನ) ಇರುವದಿಲ್ಲ. ಆಹಾರವೇ ಇಲ್ಲದೆ ಹೋದರೆ ನಿದ್ರೆಯೇ ಕಡಿಮೆಯಾಗುವದು. ಹೆಚ್ಚು ನಿದ್ರೆಯಿಂದ ಬಾಧಕವೇನೆಂದರೆ ಮನಸ್ಸು ತಮೋಗುಣದ ಕಡೆಗೆ ಹೆಚ್ಚು ಒಲಿಯುವದು. ಆದ್ದರಿಂದ ಸತ್ತ್ವಗುಣಪ್ರಧಾನವಾದ ಆ ಧ್ಯಾನನಿಷ್ಠೆಯು (ಅತಿಸ್ವಪ್ನಶೀಲಸ್ಯ ಚ) ಬಹಳ ನಿದ್ರೆಮಾಡುವವನಿಗೂ (ನ) ಇಲ್ಲ. ನಿದ್ರೆ ಕಡಿಮೆಯಾಗುವದರಿಂದ ಬಾಧಕವೇನೆಂದರೆ, ಮನಸ್ಸು ರಜೋಗುಣದ ಕಡೆಗೆ ಹೆಚ್ಚು ಒಲಿಯುವದು. ಆದ್ದರಿಂದ ಸತ್ತ್ವಗುಣ ಪ್ರಧಾನವಾದ ಆ ಧ್ಯಾನವು (ಜಾಗ್ರತಃ ಚ) ಬಹಳ ಎಚ್ಚತ್ತಿರುವವನಿಗೂ (ನೈವ) ಇಲ್ಲವೇ ಇಲ್ಲ. ಇದರ ಮೇಲೆ ಹೆಚ್ಚು ಉಣ್ಣುವದರಿಂದ ರೋಗವೂ ಊಟವನ್ನೇ ಬಿಡುವದರಿಂದ ಅಶಕ್ತಿಯೂ ಆಗಿ ಯೋಗಾಭ್ಯಾಸವು ಮೈಗೂಡದೆ ಹೋಗುವದು.

ಯಾವಾಗ ಯೋಗವು ಮೈಗೂಡುವದೆಂದರೆ :-

ಯುಕ್ತಾಹಾರವಿಹಾರಸ್ಯ ಯುಕ್ತಚೇಷ್ಟಸ್ಯ ಕರ್ಮಸು |

ಯುಕ್ತಸ್ವಪ್ನಾವಬೋಧಸ್ಯ ಯೋಗೋ ಭವತಿ ದುಃಖಹಾ

|| 17 ||

(ಯುಕ್ತಾಹಾರವಿಹಾರಸ್ಯ) ಅರ್ಧ ಹೊಟ್ಟೆಗೆ ಅನ್ನ ಉಳಿದ ಅರ್ಧದಲ್ಲಿ ಅರ್ಧ ಹೊಟ್ಟೆಗೆ ನೀರು, ಉಳಿದ ಸ್ಥಲವು ಗಾಳಿಯಾಡುವದಕ್ಕೆ- ಹೀಗೆ ಆಹಾರದ ಮತ್ತು ದಣುವಾಗದಷ್ಟು ಓಡಾಟದ ನಿಯಮವುಳ್ಳವರಿಗೂ (ಕರ್ಮಸು) ಕೆಲಸಗಳಲ್ಲಿ (ಯುಕ್ತಚೇಷ್ಟಸ್ಯ) ಬೇಸರವಾಗದಷ್ಟು ಮಾತ್ರ ಮಾಡುತ್ತಿರುವ ನಿಯಮವುಳ್ಳವರಿಗೂ (ಯುಕ್ತಸ್ವಪ್ನಾವಬೋಧಸ್ಯ) ನಿದ್ರೆಗೂ ಎಚ್ಚರಕ್ಕೂ ಇಷ್ಟಿಷ್ಟೇ ಕಾಲವೆಂದು ನಿಯಮವುಳ್ಳವರಿಗೂ (ಯೋಗಃ) ಧ್ಯಾನನಿಷ್ಠೆಯು (ದುಃಖಹಾ) ಯೋಗದ ಅಡಚಣೆಗಳ ರೂಪವಾದ ದುಃಖಗಳನ್ನೆಲ್ಲ ಕಳೆಯಬಲ್ಲದ್ದು (ಭವತಿ) ಆಗುತ್ತದೆ.

ಅವನು ಯಾವಾಗ ಧ್ಯಾನಾರೂಢನಾಗುವನೆಂದರೆ :-

ಯದಾ ವಿನಿಯತಂ ಚಿತ್ತಮಾತ್ಮನೈವಾವತಿಷ್ಠತೇ |

ನಿಃಸ್ಪೃಹಃ ಸರ್ವಕಾಮೇಭ್ಯೋ ಯುಕ್ತ ಇತ್ಯುಚ್ಯತೇ ತದಾ ||18||

(ಯದಾ) ಯಾವಾಗ (ವಿನಿಯತಂ) ಒಮ್ಮುಖವಾಗಿ ಮಾಡಿದಂಥ (ಚಿತ್ತಂ) ಮನಸ್ಸು (ಆತ್ಮನೈವ) ಹೊರಗಣ ವಿಷಯಗಳನ್ನೆಲ್ಲ ಬಿಟ್ಟು ಅಂತರಾತ್ಮನಲ್ಲಿಯೇ (ಅವತಿಷ್ಠತೇ) ಇರುವಂಥದ್ದಾಗುತ್ತದೋ (ತದಾ) ಆಗ, ಅವನು (ಸರ್ವಕಾಮೇಭ್ಯಃ) ಯಾವ ಬಯಕೆಯಲ್ಲಿಯೂ (ನಿಃಸ್ಪೃಹಃ) ಆಶೆಯಿಲ್ಲದವನಾಗಿ (ಯುಕ್ತಃ) ಧ್ಯಾನನಿಷ್ಠನು (ಇತಿ) ಎಂದು (ಉಚ್ಯತೇ) ಎನಿಸುವನು.

ಹಾಗೆ ನೆಲೆಗೆ ನಿಂತ ಮನಸ್ಸಿಗೆ ಹೋಲಿಕೆಯೇನೆಂದರೆ :-

ಯಥಾ ದೀಪೋ ನಿವಾತಸ್ಥೋ ನೇಂಗತೇ ಸೋಪಮಾ ಸ್ತೃತಾ |

ಯೋಗಿನೋ ಯತಚಿತ್ತಸ್ಯ ಯುಂಜತೋ ಯೋಗಮಾತ್ಮನಃ || 19 ||

(ನಿವಾತಸ್ಥಃ) ಗಾಳಿ ಇಲ್ಲದ ಕಡೆ ಇಟ್ಟಿರುವ (ದೀಪಃ) ದೀಪವು (ಯಥಾ) ಹೇಗೆ (ನೇಂಗತೇ) ಚಲಿಸುವದಿಲ್ಲವೋ (ಸಾ) ಆ ಸ್ಥಿತಿಯು (ಯೋಗಂ) ಧ್ಯಾನವನ್ನು (ಯುಂಜತಃ) ಅಭ್ಯಾಸಮಾಡುತ್ತಿರುವಂಥ (ಯತಚಿತ್ತಸ್ಯ) ಮನೋನಿಗ್ರಹವುಳ್ಳ (ಯೋಗಿನಃ) ಯೋಗಿಯಾದ (ಆತ್ಮನಃ) ಸಮಾಧಿಯ ಸಾಧಕನಿಗೆ (ಉಪಮಾ) ಹೋಲಿಕೆಯಾಗಿ (ಸ್ತೃತಾ) ಮನಸ್ಸಿನ ಹರಿದಾಟವನ್ನು ಬಲ್ಲವರು ಹೇಳಿರುವರು.

ಯಾವ ಸ್ಥಿತಿಯನ್ನು ಯೋಗವೆನ್ನಬೇಕೆಂದರೆ :-

ಯತ್ರೋಪರಮತೇ ಚಿತ್ತಂ ನಿರುದ್ಧಂ ಯೋಗಸೇವಯಾ |

ಯತ್ರ ಚೈವಾತ್ಮನಾತ್ಮಾನಂ ಪಶ್ಯನ್ನಾತ್ಮನಿ ತುಷ್ಯತಿ || 20 ||

(ಯೋಗಸೇವಯಾ) ಧ್ಯಾನದ ಅಭ್ಯಾಸದಿಂದ (ನಿರುದ್ಧಂ) ಬಿಗಿ ಹಿಡಿದಂಥ (ಚಿತ್ತಂ) ಮನಸ್ಸು (ಯತ್ರ) ಯಾವ ಸ್ಥಿತಿಯಲ್ಲಿ (ಉಪರಮತೇ) ಕಟ್ಟಿಗೆಯಿಲ್ಲದ ಅಗ್ನಿಯಂತೆ ಶಾಂತವಾಗುವದೋ (ಯತ್ರ ಚೈವ) ಯಾವ ಸ್ಥಿತಿಯಲ್ಲಿಯೇ (ಆತ್ಮಾನಂ) ಆತ್ಮಸ್ವರೂಪವನ್ನು (ಆತ್ಮನಾ) ಮನಸ್ಸಿನಿಂದ

(ಪಶ್ಯನ್) ಕಂಡು (ಆತ್ಮನಿ) ಆ ಆತ್ಮದರ್ಶನದಲ್ಲಿಯೇ (ತುಷ್ಯತಿ) ಸಂತೋಷವನ್ನು ಹೊಂದುತ್ತಾನೋ,

ಮತ್ತು:—

ಸುಖಮಾತ್ಯಂತಿಕಂ ಯತ್ತದ್ಬುದ್ಧಿಗ್ರಾಹ್ಯಮತೀಂದ್ರಿಯಮ್ |

ವೇತ್ತಿ ಯತ್ರ ನ ಚೈವಾಯಂ ಸ್ಥಿತಶ್ಚಲತಿ ತತ್ತ್ವತಃ || 21 ||

(ಅತೀಂದ್ರಿಯಂ) ಇಂದ್ರಿಯಗಳಿಗೆ ನಿಲುಕದಿರುವಂಥ (ಬುದ್ಧಿ ಗ್ರಾಹ್ಯಂ)<sup>1</sup> ಶುದ್ಧವಾದ ಮತ್ತು ಸೂಕ್ಷ್ಮವಾದ ಬುದ್ಧಿಗೆ ನಿಲುಕುವಂಥ (ಆತ್ಯಂತಿಕಂ) ಎಂದಿಗೂ ಹೋಗದಂಥ (ಸುಖಂ) ಸುಖವೆಂಬುದು (ಯತ್) ಯಾವದುಂಟೋ (ತತ್) ಅದನ್ನು (ವೇತ್ತಿ) ತಿಳಿಯುತ್ತಾನೋ ಮತ್ತು (ಯತ್ರ) ಯಾವ ಸ್ಥಿತಿಯಲ್ಲಿ (ಅಯಂ) ಈ ಯೋಗಿಯು (ಸ್ಥಿತಃ) ಆತ್ಮಸ್ವರೂಪದಲ್ಲಿ ಒಂದುಗೂಡಿದವನಾಗಿದ್ದು (ತತ್ತ್ವತಃ) ಆ ಪರಮಾರ್ಥಸ್ಥಿತಿಯಿಂದ (ನ ಚೈವ ಚಲತಿ) ಕದಲುವುದು ಕೂಡ ಇಲ್ಲವೋ,

ಯಂ ಲಬ್ಧ್ವಾ ಚಾಪರಂ ಲಾಭಂ ಮನ್ಯತೇ ನಾಧಿಕಂ ತತಃ |

ಯಸ್ಮಿನ್ ಸ್ಥಿತೋ ನ ದುಃಖೇನ ಗುರುಣಾಪಿ ವಿಚಾಲ್ಯತೇ || 22 ||

(ಯಂ) ಯಾವ ಸ್ಥಿತಿಯನ್ನು (ಲಬ್ಧ್ವಾ) ಪಡೆದುಕೊಂಡ ಮೇಲೆ (ಅಪರಂ) ಬೇರೆಯಾದ (ಲಾಭಂ ಚ) ಆದಾಯವನ್ನು ಕೂಡ (ತತಃ) ಆ ಆತ್ಮಲಾಭಕ್ಕಿಂತ (ಅಧಿಕಂ) ಹೆಚ್ಚಿನದೆಂದು (ನ ಮನ್ಯತೇ) ತಿಳಿಯುವದಿಲ್ಲವೋ (ಯಸ್ಮಿನ್) ಯಾವ ಸ್ಥಿತಿಯಲ್ಲಿ (ಸ್ಥಿತಃ) ಇರುವವನಾಗಿ (ಗುರುಣಾಪಿ) ಬಹಳ ದೊಡ್ಡ (ದುಃಖೇನ) ವಿಪತ್ತಿನಿಂದಲೂ (ನ ವಿಚಾಲ್ಯತೇ) ಅಲ್ಲಾಡಿಸುವದಕ್ಕಾಗದಂತೆ ಇರುತ್ತಾನೋ,

ತಂ ವಿದ್ಯಾದ್ಧುಃಖಸಂಯೋಗವಿಯೋಗಂ ಯೋಗಸಂಜ್ಞತಮ್ |

ಸ ನಿಶ್ಚಯೇನ ಯೋಕ್ತವ್ಯೋ ಯೋಗೋಽನಿರ್ವಿಣ್ಣ ಚೇತಸಾ || 23 ||

1. "ದೃಶ್ಯತೇತ್ಸಗ್ರ್ಯಯಾ ಬುದ್ಧ್ಯಾ ಸೂಕ್ಷ್ಮಯಾ ಸೂಕ್ಷ್ಮದರ್ಶಿಭಿಃ" — ಸೂಕ್ಷ್ಮವನ್ನು ಕಾಣಬಲ್ಲವರ ಸೂಕ್ಷ್ಮವಾದ ಶುದ್ಧಬುದ್ಧಿಗೆ ಕಾಣುತ್ತದೆ. - ಶ್ರು.

(ದುಃಖಸಂಯೋಗವಿಯೋಗಂ) ಎಷ್ಟು ಹೆಚ್ಚಿನ ದುಃಖವು ಬಂದರೂ ಕೂಡ ಅವು ತಾಕದಂತೆ ಅವುಗಳನ್ನು ದೂರಕ್ಕೆ ಅಟ್ಟುವಂಥ (ತಂ) ಆ ಸ್ಥಿತಿಯನ್ನು (ಯೋಗಸಂಜ್ಞಿತಮ್) ಯೋಗವೆಂಬ ಹೆಸರುಳ್ಳದ್ದನ್ನಾಗಿ (ವಿದ್ಯಾತ್) ತಿಳಿಯಬೇಕು. (ಸಃ) ಆ (ಯೋಗಃ) ಯೋಗವು (ನಿಶ್ಚಯೇನ) ಇದರಿಂದ ಹೆಚ್ಚಿನ ಫಲವುಂಟೆಂದು ಹೇಳುವ ಗುರುಗಳ ಮತ್ತು ಶಾಸ್ತ್ರಗಳ ಮಾತಿನ ಮೇಲಿನ ವಿಶ್ವಾಸದಿಂದ (ಅನಿರ್ವಿಣ್ಣಚೇತಸಾ) ನಿರಾಶೆಯಾಗದೆ ಇರುವ ಮನಸ್ಸುಳ್ಳವನಿಂದ (ಯೋಕ್ತವ್ಯಃ) ಅಭ್ಯಾಸಮಾಡತಕ್ಕದ್ದಾಗಿರುವದು.

ಆ ಯೋಗವನ್ನು ಮಾಡುವ ಬಗೆ ಹೇಗೆಂದರೆ :-

ಸಂಕಲ್ಪ ಪ್ರಭವಾನ್ಕಾಮಾಂಸ್ತ್ಯಕ್ತ್ವಾ ಸರ್ವಾನಶೇಷತಃ |  
ಮನಸೈವೇಂದ್ರಿಯಗ್ರಾಮಂ ವಿನಿಯಮ್ಯ ಸಮಂತತಃ

|| 24 ||

ಶನೈಃ ಶನೈರುಪರಮೇದ್ಭದ್ಧಾ ದೃತಿಗೃಹೀತಯಾ |

ಆತ್ಮಸಂಸ್ಥಂ ಮನಃ ಕೃತ್ವಾ ನ ಕಿಂಚಿದಪಿ ಚಿಂತಯೇತ್

|| 25 ||

ಮನಸ್ಸು ಹೊರಗೆ ನುಗ್ಗುವದಕ್ಕೆ ಬಯಕೆಯೇ ಕಾರಣವಾದ್ದರಿಂದ (ಸಂಕಲ್ಪ ಪ್ರಭವಾನ್) 'ಇದು ಚೆನ್ನಾಗಿದೆ' ಎಂದು ನಾವು ಮನಸ್ಸಿನಲ್ಲಿ ಗುಣಿಸಿಕೊಳ್ಳುವದರಿಂದ ಹುಟ್ಟುವಂಥ (ಕಾಮಾನ್) ಹೂ, ಗಂಧ, ಸ್ತ್ರೀ - ಮೊದಲಾದ ಬಯಕೆಗಳನ್ನು (ಸರ್ವಾನ್) ಎಲ್ಲವನ್ನೂ (ಅಶೇಷತಃ) ಅದರ ವಾಸನೆ ಕೂಡ ಮನಸ್ಸಿನಲ್ಲಿ ಉಳಿಯದಂತೆ (ತ್ಯಕ್ತ್ವಾ) ನಾಯಿ ಕಾರಿದ ಪಾಯಸದಂತೆ ಅಸಹ್ಯವಾಗಿರುವದೆಂದು ಬಿಟ್ಟು (ಮನಸೈವ) ಮನಸ್ಸಿನಿಂದಲೇ (ಇಂದ್ರಿಯಗ್ರಾಮಂ) ಇಂದ್ರಿಯಗಳ ಗುಂಪನ್ನು (ಸಮಂತತಃ) ಎಲ್ಲ ಕಡೆಯಿಂದಲೂ (ವಿನಿಯಮ್ಯ) ಹಿಮ್ಮುಖವಾಗಿ ಮಾಡಿ (ದೃತಿಗೃಹೀತಯಾ) ಎಷ್ಟು ಕಷ್ಟವಾದರೂ ಎದೆಗೊಟ್ಟು ಮಾಡಿಯೇ ತೀರುವೆನೆಂಬ ಧೈರ್ಯದಿಂದ ಕೂಡಿದಂಥ (ಬುದ್ಧ್ಯಾ) ಬುದ್ಧಿಯಿಂದ (ಶನೈಃ ಶನೈಃ) ಮೆಲ್ಲಮೆಲ್ಲಗೆ (ಉಪರಮೇತ್) ವಿಷಯಗಳ ತೊತಕನ್ನು ಕಳಚಿಕೊಂಡು ವಿರಾಮವನ್ನು ಪಡೆಯಬೇಕು. ಹೀಗೆ ವಿಷಯಗಳನ್ನು ಹಿಮ್ಮೆಟ್ಟಿಸಿದ ಮೇಲೆ (ಮನಃ) ಹಿಮ್ಮೆಟ್ಟಿಸಿ ತಂದ ಆ ಮನಸ್ಸನ್ನು (ಆತ್ಮಸಂಸ್ಥಂ) ಆತ್ಮಸ್ವರೂಪದಲ್ಲಿಯೇ ನೆಲೆಯಾಗಿ ನಿಂತದ್ದನ್ನಾಗಿ (ಕೃತ್ವಾ) ಮಾಡಿ (ಕಿಂಚಿದಪಿ) ಆತ್ಮನಿಗಿಂತ ಬೇರೆಯಾದ ಏನೇನನ್ನೂ (ನ ಚಿಂತಯೇತ್) ಮನಸ್ಸಿನೊಳಕ್ಕೆ ಬಿಟ್ಟುಕೊಳ್ಳಕೂಡದು.



ಮೋಡಗಳು ಸೂರ್ಯನನ್ನು ಮರೆಮಾಡುವಂತೆ ವಿಷಯಾಕಾರವಾದ ವೃತ್ತಿಗಳು ಆತ್ಮನನ್ನು ಮರೆಮಾಡುವವು. ಆದ್ದರಿಂದ ಮನಸ್ಸನ್ನು ವಿಷಯಾಕಾರವಾಗುವದಕ್ಕೆ ಬಿಡಬಾರದು.

ಮನಸ್ಸು ಹೊರಕ್ಕೆ ನುಗ್ಗುವದಕ್ಕೆ ಹೋದರೇನು ಮಾಡಬೇಕೆಂದರೆ :—

ಯತೋ ಯತೋ ನಿಶ್ಚರತಿ ಮನಶ್ಚಂಚಲಮಸ್ಥಿರಮ್ |

ತತಸ್ತತೋ ನಿಯಮ್ಯೈತದಾತ್ಮನೈವ ವಶಂ ನಯೇತ್ || 26 ||

(ಚಂಚಲಂ) ಬಹಳ ಹರಿದಾಡುವ ಸ್ವಭಾವದಾದ ಮತ್ತು ಆ ಕಾರಣದಿಂದಲೇ (ಅಸ್ಥಿರಂ) ಒಂದು ಕಡೆ ನಿಲ್ಲುವ ಸ್ವಭಾವದಲ್ಲದ (ಮನಃ) ಮನಸ್ಸು (ಯತಃ ಯತಃ) ಶಬ್ದ ಮೊದಲಾದ ಯಾವ ಯಾವ ವಿಷಯಗಳ ಬೆನ್ನು ಹಿಡಿಯುವದಕ್ಕೆ (ನಿಶ್ಚರತಿ) ಹೊರಕ್ಕೆ ನುಗ್ಗುತ್ತದೋ (ತತಸ್ತತಃ) ಆ ವಿಷಯಗಳು ಬರೀ ತೋರಿಕೆಯವೇ ಹೊರತು ನಿಜವಾದ ಸುಖವನ್ನು ಕೊಡತಕ್ಕವುಗಳಲ್ಲ ವೆಂದು ತಿಳಿಸುವದರ ಮೂಲಕ ಆಯಾ ವಿಷಯಗಳಿಂದ (ಏತತ್) ಈ ಮನಸ್ಸನ್ನು (ನಿಯಮ್ಯೈ) ಹಿಮ್ಮೆಟ್ಟಿಸಿ ತಂದು (ಆತ್ಮನೈವ) ಆತ್ಮಸ್ವರೂಪದಲ್ಲಿಯೇ (ವಶಂ) ವಶವಾಗಿರುವಂತೆ (ನಯೇತ್) ತಿದ್ದಬೇಕು.

ಹೀಗೆ ತಿದ್ದಿದ ಮನಸ್ಸಿಗೆ ಆಗುವ ಲಾಭವೇನೆಂದರೆ :—

ಪ್ರಶಾಂತಮನಸಂ ಹ್ಯೇನಂ ಯೋಗಿನಂ ಸುಖಮುತ್ತಮಮ್ |

ಉಪೈತಿ ಶಾಂತರಜಸಂ ಬ್ರಹ್ಮಭೂತಮಕಲ್ಮಷಮ್ || 27 ||

(ಏನಂ) ಈ (ಪ್ರಶಾಂತಮನಸಂ ಹಿ) ಹೊರಗೆ ಹರಿದಾಡಬೇಕೆಂಬ ರಜೋಗುಣವೂ ಅಜಗರನ ಹಾಗೆ ಬೀಳಬೇಕೆಂಬ ತಮೋಗುಣವೂ ಇಲ್ಲದೆ ಆತ್ಮಾಕಾರವಾಗಿಯೇ ನಿಂತದ್ದರಿಂದ ಒಳ್ಳೆ ಶಾಂತವಾಗಿರುವ ಮನಸ್ಸುಳ್ಳವನೂ (ಶಾಂತರಜಸಂ) ತಮೋಗುಣವನ್ನು ಕಳೆದುಕೊಂಡಿರುವದಿಷ್ಟೇ ಅಲ್ಲದೆ ರಜೋಗುಣವನ್ನೂ ಇಲ್ಲದಂತೆ ಮಾಡಿಕೊಂಡಿರುವಂಥವನೂ (ಬ್ರಹ್ಮಭೂತಂ) ತಾನು ಹುಟ್ಟು ಸಾವುಗಳಿಲ್ಲದ ಬ್ರಹ್ಮನಾಗಿದ್ದರೂ ಅಜ್ಞಾನದಿಂದ ತಾನೊಬ್ಬ ಬೇರೆ ಹುಟ್ಟುಸಾವುಗಳುಳ್ಳ ಜೀವನೆಂದು ಬಂದಿದ್ದ ತಿಳಿವಳಿಕೆಯನ್ನು ಕಳೆದುಕೊಂಡು ತನ್ನ ನಿಜವಾದ ಸ್ವರೂಪವನ್ನರಿತು ಬ್ರಹ್ಮವಾಗಿರುವನೂ (ಅಕಲ್ಮಷಂ) ಹಾಗೆ ಬ್ರಹ್ಮವಾದ ಕಾರಣದಿಂದಲೇ ಜೀವತ್ವದ ಪುಣ್ಯಪಾಪಗಳ ದೋಷಗಳನ್ನೆಲ್ಲ

ದೂರಮಾಡಿಕೊಂಡವನೂ ಆದ (ಯೋಗಿನಂ) ಯೋಗಿಯನ್ನು (ಉತ್ತಮಮ್) ವಿಷಯಸುಖಗಳೆಲ್ಲಕ್ಕಿಂತಲೂ ಹೆಚ್ಚಿನದಾದ (ಸುಖಂ) ಸುಖವು (ಉಪೈತಿ) ಬಂದು ಸೇರುವದು.

ಆ ಸುಖದ ವಿಷಯವನ್ನು ಇನ್ನೂ ಹೇಳಬೇಕೆಂದರೆ :—

ಯುಂಜನ್ನೇವಂ ಸದಾತ್ಮಾನಂ ಯೋಗೀ ವಿಗತಕಲ್ಮಷಃ |

ಸುಖೇನ ಬ್ರಹ್ಮಸಂಸ್ಪರ್ಶಮತ್ಯಂತಂ ಸುಖಮಶ್ನುತೇ

|| 28 ||

(ವಿಗತಕಲ್ಮಷಃ) ಕರ್ಮವನ್ನು ಅಕರ್ಮವಾಗಿ ನೋಡುವ ಜ್ಞಾನದ ಬಲದಿಂದ ಪುಣ್ಯಪಾಪಗಳನ್ನೆಲ್ಲ ಕಳೆದುಕೊಂಡಂಥ (ಯೋಗೀ) ಯೋಗಿಯು (ಏವಂ) ಹೀಗೆಯೇ (ಸದಾ) ಯಾವಾಗಲೂ (ಆತ್ಮಾನಂ) ತನ್ನನ್ನು (ಯುಂಜನ್) ಯೋಗಾಭ್ಯಾಸದಲ್ಲಿ ತೊಡಗಿಸಿ (ಸುಖೇನ) ರೋಗ, ಆಲಸ್ಯ- ಮೊದಲಾದ ಅಡಚಣೆಗಳ ಕೈಯನ್ನು ಸಾಗಗೊಡದೆ (ಬ್ರಹ್ಮಸಂಸ್ಪರ್ಶಂ) ತಾನು ಬ್ರಹ್ಮನೆಂಬ ತಿಳಿವಳಿಕೆಯುಂಟಾದ್ದರಿಂದಾದಂಥ (ಅತ್ಯಂತಂ) ನಾಶರಹಿತವಾದಂಥ (ಸುಖಂ) ಸುಖವನ್ನು (ಅಶ್ನುತೇ) ಅನುಭವಿಸುವನು.

ಈ ಯೋಗದ ಫಲವಾಗಿ ಅನುಭವಕ್ಕೆ ಬರುವದೇನೆಂದರೆ :—

ಸರ್ವಭೂತಸ್ಥಾಮಾತ್ಮಾನಂ ಸರ್ವಭೂತಾನಿ ಚಾತ್ಮನಿ |

ಈಕ್ಷತೇ ಯೋಗಯುಕ್ತಾತ್ಮಾ ಸರ್ವತ್ರ ಸಮದರ್ಶನಃ

|| 29 ||

(ಯೋಗಯುಕ್ತಾತ್ಮಾ) ಈ ಬಗೆಯ ಯೋಗದಿಂದ ಕೂಡಿದ ಮನಸ್ಸುಳ್ಳವನಾದ ಎಂದರೆ ಯೋಗಿಯಾದ ಮತ್ತು (ಸರ್ವತ್ರ) ಚತುರ್ಮುಖಿ ಬ್ರಹ್ಮನನ್ನು ಮೊದಲುಗೊಂಡು ಮೋಟುಮರದವರೆಗೂ ಇರುವ ಎಲ್ಲ ವಿಷಯಗಳಲ್ಲಿಯೂ (ಸಮದರ್ಶನಃ) ಹೆಚ್ಚು ಕಡಿಮೆ ಇಲ್ಲದಿರುವ ಬ್ರಹ್ಮ ಸ್ವರೂಪವೇ ಹಾಸುಹೊಕ್ಕುಗಳಾಗಿರುವದೆಂದು ನೋಡುವವನಾದ ಸಾಧಕನು (ಆತ್ಮಾನಂ) ತನ್ನನ್ನು (ಸರ್ವಭೂತಸ್ತು) ಎಲ್ಲ ಪ್ರಾಣಿಗಳಲ್ಲಿಯೂ ಇರುವನನ್ನಾಗಿಯೂ, ಎಂದರೆ ಚೈತನ್ಯರೂಪನಾದ ತಾನು ಎಲ್ಲ ಪ್ರಾಣಿಗಳಿಗೂ ಆತ್ಮವಾದ ಚೈತನ್ಯವಾಗಿರುವನೆಂದೂ ಮತ್ತು (ಆತ್ಮನಿ) ತನ್ನಲ್ಲಿ (ಸರ್ವಭೂತಾನಿ ಚ) ಎಲ್ಲ ಚರಾಚರವಸ್ತುಗಳೂ ಗರ್ಭಿತವಾಗಿರುವವೆಂದೂ, ಎಂದರೆ ಗರ್ಭಿಣಿಯ ಹೊಟ್ಟೆಯಲ್ಲಿ ಮಕ್ಕಳಿರುವಂತೆ ಅಲ್ಲ; ಹಾಗಿದ್ದರೆ ಅದು ಒಂದರಿಂದ ಹೊರತಾದ

ಇನ್ನೊಂದರಲ್ಲಿ ಇರುವದೆಂದಾಗುತ್ತದೆ. ಪರಮಾತ್ಮನೆಂಬ ವಸ್ತು ಒಂದರಿಂದ ಹೊರತಾದ ಇನ್ನೊಂದಲ್ಲ. ಅದರಿಂದ ಹೊರತಾದ ವಸ್ತುವೇ ಇಲ್ಲ. ಅದು ಎಲ್ಲೆಲ್ಲಿಯೂ ತುಂಬಿರುವಂಥದ್ದು. ಅದನ್ನು ಮತ್ತೊಂದರಿಂದ ಹೊರತಾದದ್ದೆಂದಿಟ್ಟುಕೊಂಡರೆ ಜಗತ್ತಿನಲ್ಲಿ ಅಂಥ ವಸ್ತುಗಳೆಲ್ಲ ನಾಶವಾಗಿಯೇ ಆಗುವಂತೆ ಪರಮಾತ್ಮನೂ ನಾಶವಾಗಬೇಕಾಗುತ್ತದೆ. ಜಗತ್ತೆಲ್ಲ ನಾಶವಾದರೂ ಪರಮಾತ್ಮನು ನಾಶವಾಗತಕ್ಕವನಲ್ಲ. ಆದ್ದರಿಂದ ಅವನೊಳಗೆ ಜಗತ್ತಿರುವದೆಂಬುದು ಕನಸುಗಾಣುವವನಲ್ಲಿ ಕನಸಿನ ಜಗತ್ತಿರುವಂತೆ. ಹೇಗೆಂದರೆ ಜಗತ್ತೆಲ್ಲ ಜ್ಞಾನಕ್ಕೆ ವಿಷಯವಾದ್ದರಿಂದ ಅದು ಜ್ಞಾನದ ಇರುವಿಕೆಯ ಬಲದ ಮೇಲೆಯೇ ತೋರುತ್ತ ಇರಬೇಕೇ ಹೊರತು ಜ್ಞಾನದ ಸಂಬಂಧವಿಲ್ಲದೆ ಸ್ವತಂತ್ರವಾದ ಇರುವಿಕೆಯು ಅದಕ್ಕೆಲ್ಲಿಯೂ ಕಂಡುಬಂದಿಲ್ಲವಾದ ಕಾರಣ ಜ್ಞಾನಸ್ವರೂಪನಾದ ತನ್ನಲ್ಲಿ ಅದು - ಹಗ್ಗದಲ್ಲಿ ಹಾವು ಹೇಗೋ ಹಾಗೆ - ಬರೀ ತೋರಿಕೆಯ ದಾಗಿರುವದೆಂದೂ (ಈಕ್ಷತೇ) ನೋಡುತ್ತಾನೆ.

ಆತ್ಮವೆಂಬುದೆಲ್ಲ ಒಂದೇ ಎಂಬ ತಿಳಿವಳಿಕೆಯ ಫಲವೇನೆಂದರೆ :—

ಯೋ ಮಾಂ ಪಶ್ಯತಿ ಸರ್ವತ್ರ ಸರ್ವಂ ಚ ಮಯಿ ಪಶ್ಯತಿ |

ತಸ್ಯಾಹಂ ನ ಪ್ರಣಶ್ಯಾಮಿ ಸ. ಚ ಮೇ ನ ಪ್ರಣಶ್ಯತಿ || 30 ||

ತನ್ನನ್ನು ಎಲ್ಲದರಲ್ಲಿಯೂ ಎಲ್ಲವನ್ನೂ ತನ್ನಲ್ಲಿಯೂ ನೋಡುತ್ತ ಆತ್ಮವೆಂಬುದೆಲ್ಲ ಒಂದೇ ಎಂಬ ತಿಳಿವಳಿಕೆಯುಳ್ಳವನು ನನ್ನನ್ನು ಎಲ್ಲದರಲ್ಲಿಯೂ ಎಲ್ಲವನ್ನೂ ನನ್ನಲ್ಲಿಯೂ ನೋಡುತ್ತಾನೆ. ಇದರಿಂದಾಗುವ ಫಲವೇನೆಂದರೆ (ಯಃ) ಯಾವನು (ಮಾಂ) ನನ್ನನ್ನು (ಸರ್ವತ್ರ) ಎಲ್ಲದರಲ್ಲಿಯೂ (ಪಶ್ಯತಿ) ನೋಡುತ್ತಾನೋ, ಮತ್ತು (ಸರ್ವಂ ಚ) ಆ ಎಲ್ಲವನ್ನೂ (ಮಯಿ) ನನ್ನಲ್ಲಿ (ಪಶ್ಯತಿ) ನೋಡುತ್ತಾನೋ, ಎಂದರೆ ನಾನೆ ಎಲ್ಲರ ಆತ್ಮನೆಂದೂ ನನ್ನಲ್ಲಿಯೇ ಹಗ್ಗದಲ್ಲಿ ಹಾವಿನ ಹಾಗೆ ಎಲ್ಲವೂ ಕಲ್ಪಿತವೆಂದೂ ತಿಳಿಯುತ್ತಾನೋ (ತಸ್ಯ) ಅವನ ಭಾಗಕ್ಕೆ (ಅಹಂ) ನಾನು (ನ ಪ್ರಣಶ್ಯಾಮಿ) ನಾಶವಾಗುವದಿಲ್ಲ. ಯಾರಿಗೆ ನಾನು ದೂರನಾಗುವೆನೋ ಅವರ ಭಾಗಕ್ಕೆ ನಾನು ನಾಶವಾದಹಾಗೆ, ಜ್ಞಾನಿಗೆ ಅವನ ಆತ್ಮವೇ ನಾನಾದ್ದರಿಂದ ನಾನು ಅವನ ಭಾಗಕ್ಕೆ ಇಲ್ಲದವನಾಗುವದಿಲ್ಲ. (ಸ ಚ) ಅವನು ಕೂಡ (ಮೇ) ನನ್ನ ಭಾಗಕ್ಕೆ (ನ ಪ್ರಣಶ್ಯತಿ) ನಾಶವಾಗುವದಿಲ್ಲ. ಯಾವನು ನನಗೆ ದೂರವೋ ಅವನು ನನ್ನ ಭಾಗಕ್ಕೆ ಇಲ್ಲದಂತೆ. ಜ್ಞಾನಿಯು

ಆತ್ಮವೂ ನನ್ನ ಆತ್ಮವೂ ಒಂದೇ ಆದ್ದರಿಂದ ಅವನು ನನ್ನ ಭಾಗಕ್ಕೆ ಇಲ್ಲದವನಾಗುವದಿಲ್ಲ.

ಹೀಗೆ ನನ್ನನ್ನು ತಿಳಿಯುವದರ ಫಲವೇನೆಂದರೆ :-

ಸರ್ವಭೂತಸ್ಥಿತಂ ಯೋ ಮಾಂ ಭಜತೈಕತ್ವಮಾಸ್ಥಿತಃ |

ಸರ್ವಥಾ ವರ್ತಮಾನೋಽಪಿ ಸ ಯೋಗೀ ಮಯಿ ವರ್ತತೇ ||31||

(ಏಕತ್ವಂ) ಗಡಿಗೇಯ ಬಯಲು ದೊಡ್ಡ ಬಯಲಿನಲ್ಲಿ ಒಂದಾಗಿರುವಂತೆ ತನ್ನ ಆತ್ಮವೂ ನನ್ನ ಆತ್ಮವೂ ಒಂದೆಂಬುದನ್ನು (ಆಸ್ಥಿತಃ) ಅನುಭವಿಸುವವನಾಗಿ (ಯಃ) ಯಾವನು (ಸರ್ವಭೂತಸ್ಥಿತಂ) ಎಲ್ಲ ಪ್ರಾಣಿಗಳಲ್ಲಿಯೂ ಅಂತರಾತ್ಮನಾಗಿರುವ (ಮಾಂ) ನನ್ನನ್ನು (ಭಜತಿ) ಭಜಿಸುವನೋ (ಸಃ) ಆ (ಯೋಗೀ) ಜ್ಞಾನಿಯು (ಸರ್ವಥಾ ವರ್ತಮಾನೋಽಪಿ) ಯಾಜ್ಞವಲ್ಕ್ಯ ಮೊದಲಾದವರಂತೆ ಸರ್ವಕರ್ಮಸಂನ್ಯಾಸವನ್ನು ಮಾಡಿದ್ದರೂ ವಸಿಷ್ಠರು, ಜನಕ, ಮೊದಲಾದವರಂತೆ ವರ್ಣಧರ್ಮಗಳನ್ನು ಮಾಡುತ್ತಲೇ ಇದ್ದರೂ ದತ್ತಾತ್ರೇಯರು<sup>1</sup> ಮೊದಲಾದವರಂತೆ ಅಯೋಗ್ಯವೆಂದು ಕಾಣಿಸುವ ಆಚರಣೆಯಲ್ಲಿದ್ದರೂ (ಮಯಿ) ನನ್ನಲ್ಲಿ (ವರ್ತತೇ) ಇರುತ್ತಾನೆ. ಎಂದರೆ ಅವನು ಈಗಲೇ ನನ್ನನ್ನು ಪಡೆದೇ ಇರುತ್ತಾನೆ ; ಸತ್ತ ಮೇಲೆ ಪಡೆಯಬೇಕಾದ್ದೇನೂ ಉಳಿದಿಲ್ಲ. ಆದ್ದರಿಂದ ಸತ್ತ ಮೇಲಿನ ಮೋಕ್ಷವೆನಿಸಿಕೊಳ್ಳುವ ವಿದೇಹಮುಕ್ತಿಗೆ ಯಾವ ದೇವತೆಗಳೂ ವಿಘ್ನವನ್ನು ಮಾಡುವದಕ್ಕೆ ಬರುವ ಹಾಗಿಲ್ಲ.

ಮತ್ತೇನೆಂದರೆ :-

ಆತ್ಮೌಪಮ್ಯೇನ ಸರ್ವತ್ರ ಸಮಂ ಪಶ್ಯತಿ ಯೋಽರ್ಜುನ |

ಸುಖಂ ವಾ ಯದಿ ವಾ ದುಃಖಂ ಸ ಯೋಗೀ ಪರಮೋ ಮತಃ ||32||

(ಅರ್ಜುನ) ಅರ್ಜುನನೇ, ಕೇಳು. (ಯಃ) ಯಾವನು (ಸರ್ವತ್ರ) ಎಲ್ಲ ಪ್ರಾಣಿಗಳಲ್ಲಿಯೂ (ಆತ್ಮೌಪಮ್ಯೇನ) ತನ್ನಂತೆ (ಸುಖಂ ವಾ) ಸುಖವನ್ನೂ, ಎಂದರೆ ಸುಖವು ತಮಗೆ ಹೇಗೆ ಬೇಕಾದದ್ದೋ ಹಾಗೆ ಎಲ್ಲರಿಗೂ ಬೇಕಾದದ್ದೆಂದೂ (ಯದಿ ವಾ ದುಃಖಂ) ಅಥವಾ ದುಃಖವನ್ನೂ, ಎಂದರೆ

1. ದತ್ತಾತ್ರೇಯರು ಪ್ರಾಪಂಚಿಕರನ್ನು ದೂರಮಾಡುವದಕ್ಕಾಗಿ ನಿಷಿದ್ಧಾಚರಣೆಯಲ್ಲಿ ಕಾಣಬರುತ್ತಿದ್ದರೇ ಹೊರತು ಅದರ ಮೇಲಿನ ಪ್ರೇಮದ ಸೆಳೆತಕ್ಕೆ ಸಿಕ್ಕಿ ಮಾಡುತ್ತಿರಲಿಲ್ಲ.

ದುಃಖವು ತನಗೆ ಹೇಗೆ ಬೇಡವಾದದ್ದೋ ಹಾಗೆ ಎಲ್ಲರಿಗೂ ಬೇಡವಾದದ್ದೆಂದೂ (ಸಮಂ) ಒಂದೇ ರೀತಿಯಾಗಿ (ಪಶ್ಯತಿ) ನೋಡುತ್ತಾನೋ ಎಂದರೆ ಯಾರಿಗೂ ನೋವನ್ನುಂಟುಮಾಡುವದಿಲ್ಲವೋ (ಸಃ) ಆ (ಯೋಗೀ) ಜ್ಞಾನಿಯು (ಪರಮಃ) ಎಲ್ಲರಿಗಿಂತ ಮೇಲಾದವನೆಂದು (ಮತಃ) ಹೇಳಿಸಿಕೊಳ್ಳುವನು.

ಈ ಯೋಗವನ್ನು ಸಾಧಿಸುವದು ಕಷ್ಟವೆಂದರಿತು,

ಅರ್ಜುನ ಉವಾಚ ಅರ್ಜುನನು ಕೇಳಿದ್ದು :—

ಯೋಽಯಂ ಯೋಗಸ್ತ್ವಯಾ ಪ್ರೋಕ್ತಃ ಸಾಮ್ಯೇನ ಮಧುಸೂದನ |

ಏತಸ್ಯಾಹಂ ನ ಪಶ್ಯಾಮಿ ಚಂಚಲತ್ವಾತ್ ಸ್ಥಿತಿಂ ಸ್ಥಿರಾಮ್ ||33||

(ಮಧುಸೂದನ) ಶ್ರೀಕೃಷ್ಣನೇ, ಹೇಳು. (ಸಾಮ್ಯೇನ) ಸಮತ್ವವೆಂಬ ರೂಪದಿಂದ (ತ್ವಯಾ) ನಿನ್ನಿಂದ (ಪ್ರೋಕ್ತಂ) ಹೇಳಲ್ಪಟ್ಟ (ಅಯಂ) ಈ (ಯೋಗಃ) ಮನಸ್ಸನ್ನು ಬಿಗಿಹಿಡಿಯುವ ಸಾಧನವು (ಯಃ) ಯಾವದೋ ಅದು ನನ್ನನ್ನು ಎದೆಗೆಡಿಸುತ್ತಿದೆ, ಏಕೆಂದರೆ (ಚಂಚಲತ್ವಾತ್) ಮನಸ್ಸು ಹರಿದಾಡುವ ಸ್ವಭಾವದ್ದಾದ್ದರಿಂದ (ಏತಸ್ಯ) ಈ ಮನಸ್ಸಿನ (ಸ್ಥಿರಾಂ) ಒಂದೇ ಕಡೆ ನೆಲೆಯಾಗಿರುವಂಥ (ಸ್ಥಿತಿಂ) ಸ್ಥಿತಿಯನ್ನು (ಅಹಂ) ನಾನು (ನ ಪಶ್ಯಾಮಿ) ಕಾಣೆನು.

ಏಕೆಂದರೆ :—

ಚಂಚಲಂ ಹಿ ಮನಃ ಕೃಷ್ಣ ಪ್ರಮಾಥಿ ಬಲವದ್ವೃಥಮ್ |

ತಸ್ಯಾಹಂ ನಿಗ್ರಹಂ ಮನ್ಯೇ ವಾಯೋರಿವ ಸುದುಷ್ಕರಮ್ || 34 ||

(ಕೃಷ್ಣ) ಭಕ್ತಜನರ ಪಾಪಗಳನ್ನು ಸೆಳೆಯುವ ಕೃಷ್ಣನೇ, ಕೇಳು. (ಮನಃ) ಮನಸ್ಸು (ಚಂಚಲಂ ಹಿ) ಹರಿದಾಡುವ ಸ್ವಭಾವದ್ದಲ್ಲವೆ? ಮತ್ತು ಅದು (ಪ್ರಮಾಥಿ) ಶರೀರವನ್ನೂ ಇಂದ್ರಿಯಗಳನ್ನೂ ಕಡೆದು ಪರವಶವಾಗಿ ಮಾಡುವದು. ಅಲ್ಲದೆ (ಬಲವತ್) ಬೇರೆ ಯಾರೂ ಅದನ್ನು ತಡೆಯುವದಕ್ಕೆ ಆಗದಷ್ಟು ಬಲವುಳ್ಳದ್ದು. ಇದರ ಮೇಲೆ (ದೃಢಂ) ನಾಗಪಾಶದಂತೆ ಕತ್ತರಿಸುವದಕ್ಕೆ ಬರದಂಥದ್ದು ಅಥವಾ ಜಿಗಣೆಯಂತೆ ಹಿಡಿದ ಪಟ್ಟನ್ನು ಬಿಡದೆ ಇರುವಂಥದ್ದು. (ವಾಯೋರಿವ) ಗಾಳಿಯನ್ನು ಹಿಡಿಯಲಿಟ್ಟುಕೊಳ್ಳುವದು ಹೇಗೆ ಅಸಾಧ್ಯವೋ ಹಾಗೆ (ತಸ್ಯ) ಆ ಮನಸ್ಸಿನ (ನಿಗ್ರಹಂ) ಅಡ್ಡಗಟ್ಟೆಯನ್ನು

ಹಾಕುವದು (ಸುದುಷ್ಟರಮ್) ಬಹಳ ಕಷ್ಟವೆಂದು (ಅಹಂ) ನಾನು (ಮನ್ಯೇ) ತಿಳಿಯುತ್ತೇನೆ.

ಶ್ರೀಭಗವಾನುವಾಚ ಶ್ರೀಕೃಷ್ಣನು ಹೇಳಿದ್ದು :—

ಅಸಂಶಯಂ ಮಹಾಬಾಹೋ ಮನೋ ದುರ್ನಿಗ್ರಹಂ ಚಲಮ್  
ಅಭ್ಯಾಸೇನ ತು ಕೌಂತೇಯ ವೈರಾಗ್ಯೇಣ ಚ ಗೃಹ್ಯತೇ || 35 ||

(ಮಹಾಬಾಹೋ) ಅರ್ಜುನನೇ, ಕೇಳು. (ಮನಃ) ಮನಸ್ಸು (ದುರ್ನಿಗ್ರಹಂ) ತಡೆಯುವದಕ್ಕೆ ಆಗದ್ದೆಂದೂ (ಚಲಮ್) ಹರಿದಾಡುವ ಸ್ವಭಾವದ್ದೆಂದೂ ನೀನು ಹೇಳಿದ್ದರಲ್ಲಿ (ಅಸಂಶಯಂ) ಸಂಶಯವಿಲ್ಲ. ಅದು ಹಾಗೆಯೇ ಸರಿ. (ಕೌಂತೇಯ) ಅರ್ಜುನನೇ, ಕೇಳು. (ಅಭ್ಯಾಸೇನ ತು) ಮನಸ್ಸನ್ನು ಒಂದೇ ಆಕಾರವಾಗಿರಿಸಿಕೊಳ್ಳುವದಕ್ಕೆ ಪ್ರಯತ್ನ ಮಾಡುವದ ರಿಂದಲೂ (ವೈರಾಗ್ಯೇಣ ಚ) ಅದೆಲ್ಲಿಗಾದರೂ ಹೊರಗಣ ವಿಷಯಗಳನ್ನು ಹುಡುಕಿಕೊಂಡು ಹೋಗುವದಕ್ಕೆ ಕಾಲೆಳೆದರೆ ಆ ವಿಷಯಗಳೆಲ್ಲ ಬರೀ ತೋರಿಕೆಯವೆಂದೂ ದುಃಖವನ್ನು ಮಾತ್ರ ಕೊಡತಕ್ಕವುಗಳೆಂದೂ ತಿಳಿಸುವದರ ಮೂಲಕ ಅದಕ್ಕುಂಟುಮಾಡಿದ ವೈರಾಗ್ಯದಿಂದಲೂ (ಗೃಹ್ಯತೇ) ಬಿಗಿಹಿಡಿಯುವದಕ್ಕಾಗುತ್ತದೆ. ಬಹು ವೇಗವಾಗಿ ಹೋಗುತ್ತಿರುವ ನದಿಯ ಪ್ರವಾಹಕ್ಕೆ ಅಡ್ಡಗಟ್ಟಿಯನ್ನು ಕಟ್ಟಿ ತಡೆದುಕೊಂಡು ಕಾಲುವೆಗಳ ಮೂಲಕ ತಂದು ಹೊಲದಲ್ಲಿ ನಿಲ್ಲಿಸಿಕೊಳ್ಳುವ ಹಾಗೆ ಮನಸ್ಸೆಂಬ ನದಿಯ ವಿಷಯಚಿಂತನೆಯೆಂಬ ಪ್ರವಾಹವನ್ನು ವೈರಾಗ್ಯದಿಂದ ತಡೆದು ಧ್ಯಾನದ ಅಭ್ಯಾಸದ ಮೂಲಕ ಆತ್ಮ ಸ್ವರೂಪದಲ್ಲಿ ನಿಲ್ಲಿಸಿಕೊಳ್ಳುವದು ಸುಲಭವಾಗುವದು.

ಎಂಥವರಿಗೆ ಇದು ಸಾಧ್ಯವೆಂದರೆ :—

ಅಸಂಯತಾತ್ಮನಾ ಯೋಗೋ ದುಷ್ಟಾಪ ಇತಿ ಮೇ ಮತಿಃ |  
ವಶ್ಯಾತ್ಮನಾ ತು ಯತತಾ ಶಕ್ಯೋಽವಾಪ್ತಮುಪಾಯತಃ || 36 ||

(ಯೋಗಃ) ಧ್ಯಾನವು (ಅಸಂಯತಾತ್ಮನಾ) ಅಭ್ಯಾಸದಿಂದಲೂ ವೈರಾಗ್ಯದಿಂದಲೂ ಮನಸ್ಸನ್ನು ಹಿಡಿತಕ್ಕೆ ಸಿಕ್ಕಿಸಿಕೊಳ್ಳಲಾರದಂಥವರಿಗೆ (ದುಷ್ಟಾಪಃ) ದಕ್ಕುವ ಮಾತಲ್ಲ (ಇತಿ) ಎಂದು (ಮೇ) ನನ್ನ (ಮತಿಃ) ಅಭಿಪ್ರಾಯವು. ಮನಸ್ಸು ಹಿಡಿತಕ್ಕೆ ಸಿಕ್ಕಿದರಷ್ಟೆ ಅದನ್ನು ಆತ್ಮನ ಮೇಲಿಡುವದು? ಅದೇ

ಸಾಧ್ಯವಲ್ಲದಿದ್ದರೆ ಧ್ಯಾನವು ಹೇಗಾದೀತು ? (ಯತತಾ) ಎಡೆಬಿಡದೆ ಪ್ರಯತ್ನಿ ಸುತ್ತಿರುವಂಥ (ವಶ್ಯಾತ್ಮನಾತು) ಅಭ್ಯಾಸದಿಂದಲೂ ವೈರಾಗ್ಯದಿಂದಲೂ ಮನಸ್ಸನ್ನು ಹಿಡಿತಕ್ಕೆ ತಂದುಕೊಂಡವರಿಗಾದರೂ (ಉಪಾಯತಃ) ಪುರುಷ ಪ್ರಯತ್ನವೆಂಬ ಉಪಾಯದಿಂದ (ಅವಾಪ್ತುಂ) ಆ ಯೋಗವನ್ನು ಪಡೆದು ಕೊಳ್ಳುವದಕ್ಕೆ (ಶಕ್ಯಃ) ಸಾಧ್ಯವು.

ಈ ಪ್ರಯತ್ನವನ್ನು ಮಾಡುವ ಸಡಗರದಲ್ಲಿ ವರ್ಣಧರ್ಮಗಳ ಉಪೇಕ್ಷೆಯಾಗುವದರಿಂದ ಈ ಸಂದರ್ಭದಲ್ಲಿ ಯೋಗವು ಮೈಗೂಡಿದರಂತು ಸಾರ್ಥಕವಾಗುವದು. ಈ ಕಷ್ಟತರವಾದ ಮನೋನಿಗ್ರಹವು ಮೈಗೂಡುವದ ರೊಳಗೇ ಸಾವು ಒದಗಿದರೆ ಅವನಿಗೆ ಕರ್ಮಗಳನ್ನು ಬಿಟ್ಟದ್ದರಿಂದ ಸ್ವರ್ಗವೂ ತಪ್ಪಿಹೋಗಿ ಯೋಗವು ಮೈಗೂಡದ್ದರಿಂದ ಮೋಕ್ಷವೂ ಕೈಸೇರದಂತಾಗುವ ದೆಂದು ಗಾಬರಿಗೊಂಡು,

ಅರ್ಜುನ ಉವಾಚ ಅರ್ಜುನನು ಕೇಳಿದ್ದು :-

ಅಯತಿಃ ಶ್ರದ್ಧಯೋಪೇತೋ ಯೋಗಾಚ್ಚಲಿತಮಾನಸಃ |

ಅಪ್ರಾಪ್ಯ ಯೋಗಸಂಸಿದ್ಧಿಂ ಕಾಂ ಗತಿಂ ಕೃಷ್ಣ ಗಚ್ಛತಿ || 37 ||

(ಕೃಷ್ಣ) ಕೃಷ್ಣನೆ, ಕೇಳು. (ಶ್ರದ್ಧಯೋಪೇತಃ) ಗುರುವಿನ ಮಾತಿನಲ್ಲಿಯೂ ಶಾಸ್ತ್ರದ ಮಾತಿನಲ್ಲಿಯೂ ಶ್ರದ್ಧೆಯುಳ್ಳವನು, ಸಾಯುವ ಕಾಲದಲ್ಲಿ (ಅಯತಿಃ) ಪ್ರಯತ್ನ ಮಾಡಲಾರದೆ (ಯೋಗಾತ್) ಧ್ಯಾನದಿಂದ (ಚಲಿತಮಾನಸಃ) ಕದಲಿದ ಮನಸ್ಸುಳ್ಳವನು ಎಂದರೆ ಧ್ಯೇಯವಸ್ತುವಿನ ಸ್ಮರಣೆಯನ್ನು ಕಳೆದುಕೊಂಡವನು (ಯೋಗಸಂಸಿದ್ಧಿಂ) ಯೋಗದ ಫಲವಾದ ಜ್ಞಾನವನ್ನು (ಅಪ್ರಾಪ್ಯ) ಪಡೆಯದೆ (ಕಾಂ) ಯಾವ (ಗತಿಂ) ಗತಿಯನ್ನು (ಗಚ್ಛತಿ) ಹೊಂದುತ್ತಾನೆ ?

ನಾನು ಕೇಳುವದೇನೆಂದರೆ :-

ಕಚ್ಚಿನ್ನೋಭಯವಿಭ್ರಷ್ಟಶ್ಚಿನ್ನಾಭ್ರಮಿವ ನಶ್ಯತಿ |

ಅಪ್ರತಿಷ್ಠೋ ಮಹಾಬಾಹೋ ವಿಮೂಢೋ ಬ್ರಹ್ಮಣಃ ಪಥಿ || 38 ||

(ಮಹಾಬಾಹೋ) ಶ್ರೀಕೃಷ್ಣನೆ, ಹೇಳು. (ಬ್ರಹ್ಮಣಃ) ಬ್ರಹ್ಮವನ್ನು ಪಡೆಯುವ (ಪಥಿ) ಮಾರ್ಗದಲ್ಲಿ (ವಿಮೂಢಃ) ಗುರಿಯನ್ನು ಕಾಣದೆ

ಇರುವವನಾಗಿ (ಅಪ್ರತಿಷ್ಠಾ) ಪಡೆಯದೆ ಇರುವದರಿಂದ ಜ್ಞಾನದ ಆಶ್ರಯ ವಿಲ್ಲದೆಯೂ ಬಿಟ್ಟಿರುವದರಿಂದ ಕರ್ಮದ ಆಶ್ರಯವಿಲ್ಲದೆಯೂ ಇರುವವನು (ಉಭಯವಿಭ್ರಷ್ಟಃ) ಜ್ಞಾನಮಾರ್ಗದಿಂದಲೂ ಕರ್ಮಮಾರ್ಗ ದಿಂದಲೂ ಜಾರಿದವನಾಗಿ (ಛಿನ್ನಾಭ್ರಮಿವ) ಹಿಂದಿನ ಮೋಡದಿಂದ ಒಡೆದ ಚೂರು ಗಾಳಿಯಿಂದ ಮುಂದಿನ ಮೋಡಕ್ಕೆ ಸೇರಿಕೊಳ್ಳದೆ ನಡುವೆ ತುಂತುರಾಗಿ ತ್ರಿಶಂಕುಸ್ವರ್ಗಕ್ಕೆ ಬಿದ್ದು ಇಂಗಿ ಹೋಗುವಂತೆ (ಕಚ್ಚಿನ್ನ ನಶ್ಯತಿ) ಹಾಳಾಗಿ ಹೋಗುವದಿಲ್ಲವೆ ?

ಏತನ್ಮೇ ಸಂಶಯಂ ಕೃಷ್ಣ ಚೈತ್ತಮರ್ಹಸ್ಯಶೇಷತಃ |

ತ್ವದನ್ಯಃ ಸಂಶಯಸ್ಯಾಸ್ಯ ಚೈತ್ತಾ ನಹ್ಯುಪಪದ್ಯತೇ

|| 39 ||

(ಕೃಷ್ಣ) ಕೃಷ್ಣನೆ, ಕೇಳು. (ಮೇ) ನನ್ನ (ಏತತ್) ಈ (ಸಂಶಯಂ) ಸಂದೇಹವನ್ನು (ಅಶೇಷತಃ) ಸಂಪೂರ್ಣವಾಗಿ (ಚೈತ್ತ ಮರ್ಹಸಿ) ನೀನು ಕತ್ತರಿಸಿಹಾಕಬೇಕು. ಏಕೆಂದರೆ (ತ್ವದನ್ಯಃ) ನಿನ್ನ ಹೊರತು ಯಾರೂ (ಅಸ್ಯ) ಈ (ಸಂಶಯಸ್ಯ) ಸಂದೇಹದ (ಚೈತ್ತಾ) ಪರಿಹಾರಕನು (ನಹ್ಯುಪಪದ್ಯತೇ) ದೊರೆಯುವದಿಲ್ಲ.

ಶ್ರೀಭಗವಾನುವಾಚ ಶ್ರೀಕೃಷ್ಣನು ಹೇಳಿದ್ದು :-

ಪಾರ್ಥ ನೈವೇಹ ನಾಮುತ್ರ ವಿನಾಶಸ್ತಸ್ಯ ವಿದ್ಯತೇ |

ನ ಹಿ ಕಲ್ಯಾಣಕೃತ್ಕೃತ್ಸಿದ್ಧುರ್ಗತಿಂ ತಾತ ಗಚ್ಛತಿ

|| 40 ||

(ಪಾರ್ಥ) ಅರ್ಜುನನೆ, ಕೇಳು. (ತಸ್ಯ) ಕರ್ಮವನ್ನು ಬಿಟ್ಟ ಮೇಲೆ ಜ್ಞಾನವಾಗುವದಕ್ಕೆ ಮುಂಚೆ ಸಾಧನೆಯ ಕಾಲದಲ್ಲಿಯೇ ಸತ್ತವನಿಗೆ (ವಿನಾಶಃ) ನಾಶವೆಂಬುದು (ಇಹ) ಈ ಲೋಕದಲ್ಲಿ (ನೈವವಿದ್ಯತೇ) ಇಲ್ಲವೇ ಇಲ್ಲ (ಅಮುತ್ರ) ಸತ್ತ ಮೇಲೆ ಪರಲೋಕದಲ್ಲಿಯೂ (ನ) ಇಲ್ಲವೇ ಇಲ್ಲ ಎಂದರೆ ಅವನು ಈ ಲೋಕದವರಿಂದ ಕೆಟ್ಟವನೆನಿಸಿಕೊಳ್ಳುವದೂ ಇಲ್ಲ ; ಸತ್ತ ಮೇಲೆ ಹುಳ, ನೋಣ - ಮೊದಲಾದ ಹೀನ ಜನ್ಮಗಳನ್ನು ಪಡೆಯುವದೂ ಇಲ್ಲ (ಹಿ) ಏಕೆಂದರೆ (ತಾತ) ಮಗುವೆ, ಕೇಳು. (ಕಲ್ಯಾಣಕೃತ್) ಒಳ್ಳೆಯದನ್ನು ಮಾಡಿದವನು (ಕಶ್ಚಿತ್) ಯಾರೂ (ದುರ್ಗತಿಂ) ಕೆಟ್ಟ ಗತಿಯನ್ನು (ನ ಗಚ್ಛತಿ) ಹೊಂದುವದಿಲ್ಲ.



ಅವನಿಗೆ ಆಗುವ ಗತಿಯೇನೆಂದರೆ :-

ಪ್ರಾಪ್ಯ ಪುಣ್ಯಕೃತಾಂ ಲೋಕಾನುಷಿತ್ವಾ ಶಾಶ್ವತೀಃ ಸಮಾಃ |

ಶುಚೀನಾಂ ಶ್ರೀಮತಾಂ ಗೇಹೇ ಯೋಗಭ್ರಷ್ಟೋಽಭಿಜಾಯತೇ ||41||

(ಯೋಗಭ್ರಷ್ಟಃ) ಕರ್ಮಗಳನ್ನೆಲ್ಲ ಬಿಟ್ಟು ಜ್ಞಾನದ ಅಭ್ಯಾಸಕಾಲದಲ್ಲಿಯೇ ಸತ್ತವನು ವಿಷಯಸುಖಗಳನ್ನನುಭವಿಸಬೇಕೆಂಬ ವಾಸನೆ ಇನ್ನೂ ಉಳಿದು ಕೊಂಡಿದ್ದರೆ ಮುಂದೆ ತನ್ನ ವಿಷಯವಾಸನೆಯ ಬಾಯಾರಿಕೆಯನ್ನೂ ಇಂಗಿಸಿ ಕೊಂಡು ಜ್ಞಾನಮಾರ್ಗದಲ್ಲಿಯೂ ಕೊನೆಮುಟ್ಟುವದಕ್ಕೆ ಅನುಕೂಲವಾಗುವಂತೆ (ಪುಣ್ಯಕೃತಾಂ) ದೊಡ್ಡ ದೊಡ್ಡ ಯಜ್ಞಕರ್ಮಗಳನ್ನು ಮಾಡಿದವನಿಗೆ ದೊರಕುವಂಥ (ಲೋಕಾನ್) ಬ್ರಹ್ಮಲೋಕ ಮೊದಲಾದವುಗಳನ್ನು (ಪ್ರಾಪ್ಯ) ಪಡೆದು (ಶಾಶ್ವತೀಃ) ಲೆಕ್ಕವಿಲ್ಲದಷ್ಟು (ಸಮಾಃ) ವರ್ಷಗಳವರೆಗೆ (ಉಷಿತ್ವಾ) ಅಲ್ಲಿ ಬೇಕಾದಷ್ಟು ಸುಖವನ್ನು ಅನುಭವಿಸುತ್ತ ಇದ್ದು, ಅದು ಮುಗಿದ ಮೇಲೆ ಅಧರ್ಮದ ಸೆಳೆತಕ್ಕೆ ತಾನು ಸಿಕ್ಕದಂತೆ (ಶುಚೀನಾಂ) ಧರ್ಮಶ್ರದ್ಧೆಯುಳ್ಳಂಥ (ಶ್ರೀಮತಾಂ) ಭಾಗ್ಯವಂತರ (ಗೇಹೇ) ಮನೆಯಲ್ಲಿ (ಅಭಿಜಾಯತೇ) ಹುಟ್ಟುತ್ತಾನೆ.

ಅವನಿಗೇನೂ ವಿಷಯವಾಸನೆ ಉಳಿದಿರದಿದ್ದರೆ :-

ಅಥವಾ ಯೋಗಿನಾಮೇವ ಕುಲೇ ಭವತಿ ಧೀಮತಾಮ್ |

ಏತದ್ಧಿ ದುರ್ಲಭತರಂ ಲೋಕೇ ಜನ್ಮ ಯದೀದೃಶಮ್ || 42 ||

(ಅಥವಾ) ಅವನಿಗೆ ವಿಷಯವಾಸನೆ ಇಲ್ಲದಿದ್ದರೆ ಅವನು (ಧೀಮತಾಂ) ಆತ್ಮವಿಚಾರದಲ್ಲಿ ಬುದ್ಧಿಶಾಲಿಗಳಾದಂಥ (ಯೋಗಿನಾಂ) ಬಡವರಾಗಿ ತೃಪ್ತರಾಗಿ ಧ್ಯಾನಾದಿಗಳನ್ನು ಮಾಡಿಕೊಂಡಿರುವವರ (ಕುಲೇ ಏವ) ಕುಲದಲ್ಲಿಯೇ (ಭವತಿ) ಹುಟ್ಟುತ್ತಾನೆ. ಭಾಗ್ಯವಂತರ ಕುಲದಲ್ಲಿ ಹುಟ್ಟಿದರೆ ವಿಷಯಗಳ ಜಗ್ಗಾಟಕ್ಕೆ ಸಿಕ್ಕುವದೊಂದು ಕಡೆ ; ಅವರು ಹಣದ ಸೊಕ್ಕಿನಿಂದ ಎದೆಯನ್ನುಬಿಚ್ಚಿಸಿಕೊಂಡು ನಡೆಯುವವರಾದರೆ ಅಧರ್ಮದ ಕಡೆಗೆ ಜಾರುವ ಭಯವೊಂದು ಕಡೆ. ಇವೆಲ್ಲವನ್ನೂ ಗೆದ್ದು ಮುಂದೆ ಸಾಗುವದು ಕಷ್ಟವಾಗುವದು. ಬಡವರೂ ಬುದ್ಧಿಶಾಲಿಗಳೂ ಆದ ಯೋಗಿಗಳ ಕುಲದಲ್ಲಿ ಹುಟ್ಟಿದರೆ ಹುಟ್ಟಿದಂದಿನಿಂದಲೂ ಪರಮಾರ್ಥವಿಚಾರದ ವಾಸನೆಯೇ ಬಲಿಯುವದಕ್ಕೆ ಬೆಂಬಲವು ದೊರೆಯುವದು. (ಹಿ) ಆದ್ದರಿಂದ (ಈ ದೃಶಮ್ ) ಈ ಬಗೆಯಾದ

(ಏತತ್ ) ಈ (ಜನ್ಮ) ಹುಟ್ಟು (ಯತ್ ) ಯಾವದೋ ಅದು (ಲೋಕೇ )  
ಜಗತ್ತಿನಲ್ಲಿ (ದುರ್ಲಭತರಂ) ದೊರೆಯುವುದು ಬಹುಕಡಿಮೆ.

ಏಕೆಂದರೆ :—

ತತ್ರ ತಂ ಬುದ್ಧಿಸಂಯೋಗಂ ಲಭತೇ ಪೌರ್ವದೇಹಿಕಮ್ |

ಯತತೇ ಚ ತತೋ ಭೂಯಃ ಸಂಸಿದ್ಧೌ ಕುರುನಂದನ || 43 ||

(ತತ್ರ) ಆತ್ಮವಿಚಾರದಲ್ಲಿ ಬುದ್ಧಿಶಾಲಿಗಳಾದಂಥ ಆ ಯೋಗಿಗಳ ಕುಲದಲ್ಲಿ (ಪೌರ್ವದೇಹಿಕಮ್) ಹಿಂದಿನ ಜನ್ಮದಲ್ಲಿ ತಾನು ಎಷ್ಟರಮಟ್ಟಿಗೆ ಸಾಧನೆಗಳನ್ನು ಮಾಡಿದ್ದನೋ ಅವೆಲ್ಲವುಗಳ ಸಂಸ್ಕಾರರೂಪವಾದ (ತಂ) ಆ (ಬುದ್ಧಿಸಂಯೋಗಂ) ಬುದ್ಧಿಯಿಂದ ಕೂಡಿರುವಿಕೆಯನ್ನು (ಲಭತೇ) ನಿದ್ರೆಯಿಂದ ಎದ್ದವನು ಹಿಂದಿನ ಬುದ್ಧಿಯನ್ನು ಪಡೆಯುವಂತೆ ಪಡೆಯುತ್ತಾನೆ. (ಕುರುನಂದನ) ಅರ್ಜುನನೇ, ಕೇಳು. ಒಂದೂರಿಗೆ ಹೋಗಬೇಕೆಂದು ಹೊರಟವನು. ಆ ರಾತ್ರೆಯೊಳಗೆ ಆ ಊರನ್ನು ಸೇರುವದಕ್ಕಾಗದೆ ನಡುವೆ ಒಂದು ಹಳ್ಳಿಯಲ್ಲಿ ಉಳಿದುಕೊಂಡರೆ ಬೆಳಗಾಗುತ್ತಲೆ ಅಲ್ಲಿಂದ ಮುಂದೆ ಸಾಗುವಂತೆ (ತತಃ) ಅಲ್ಲಿಂದ ಮುಂದಕ್ಕೆ (ಸಂಸಿದ್ಧೌ) ಯೋಗದ ಫಲವಾದ ಜ್ಞಾನವು ಉಂಟಾಗುವುದಕ್ಕೆ (ಭೂಯಃ) ಬಹಳವಾಗಿ (ಯತತೇ ಚ) ಪ್ರಯತ್ನವನ್ನೂ ಮಾಡುತ್ತಾನೆ.

ಹಿಂದಿನ ಬುದ್ಧಿ ಹೇಗೆ ಬರುವದೆಂದರೆ :—

ಪೂರ್ವಾಭ್ಯಾಸೇನ ತೇನೈವ ಹ್ರಿಯತೇ ಹ್ಯವಶೋಪಿ ಸಃ |

ಜಿಜ್ಞಾಸುರಪಿ ಯೋಗಸ್ಯ ಶಬ್ದಬ್ರಹ್ಮಾತಿವರ್ತತೇ || 44 ||

(ಹಿ) ಏಕೆಂದರೆ (ಸಃ) ಅವನು (ಅವಶೋಽಪಿ) ಧ್ಯಾನ ಮೊದಲಾದವುಗಳನ್ನು ಮಾಡುವವರ ಸಹವಾಸ ಮೊದಲಾದ ಯಾವ ಸಹಾಯವೂ ಇಲ್ಲದ್ದರಿಂದ ತಾನೇನೂ ಅದಕ್ಕಾಗಿ ಯತ್ನವನ್ನು ಮಾಡದಿದ್ದರೂ (ತೇನೈವ ಪೂರ್ವಾಭ್ಯಾಸೇನ) ಆ ಹಿಂದಿನ ಜನ್ಮದ ಅಭ್ಯಾಸದ ಬಲದಿಂದಲೆ (ಹ್ರಿಯತೇ) ಹೇಗೋ ಜ್ಞಾನಸಿದ್ಧಿಯ ಕಡೆಗೆ ಕೊಚ್ಚಿಕೊಂಡು ಹೋಗುತ್ತಾನೆ. ಹಿಂದಿನ ಜನ್ಮದಲ್ಲಿ ಯೋಗದ ಸಂಸ್ಕಾರವು ಕಡಿಮೆಯಾಗಿದ್ದು ಭೋಗಸಂಸ್ಕಾರವು ಹೆಚ್ಚಾಗಿದ್ದರೆ ಆ ಯೋಗಸಂಸ್ಕಾರವು ಭೋಗಸಂಸ್ಕಾರದ ತುಳಿತಕ್ಕೆ ಸಿಕ್ಕಿ ಕೆಲವು ಕಾಲ ತಲೆಯನ್ನು

ಮರೆಸಿಕೊಂಡಿದ್ದರೂ ಅದು ತನಗೆ ಸ್ವಲ್ಪ ಸಮಯವು ದೊರೆಯುತ್ತಲೆ ತನ್ನ ಪ್ರಭಾವವನ್ನು ಬೀರುವದಕ್ಕೆ ಮೊದಲು ಮಾಡುತ್ತದೆ. (ಯೋಗಸ್ಯ) ಯೋಗದ (ಜಿಜ್ಞಾಸುರಪಿ) ಸ್ವರೂಪವನ್ನು ತಿಳಿಯಲಪೇಕ್ಷಿಸುವವನು ಕೂಡ (ಶಬ್ದಬ್ರಹ್ಮ) ವೇದದಲ್ಲಿ ಹೇಳಿರುವ ಕರ್ಮಫಲಗಳನ್ನೆಲ್ಲ (ಅತಿವರ್ತತೇ) ಮೀರಿರುತ್ತಾನೆ. ಎಂದರೆ ಧ್ಯಾನಾದಿಗಳ ಅಭ್ಯಾಸದ ವಿಚಾರವನ್ನು ಮಾಡುವ ಕಾಲದಲ್ಲಿ ಅವನು ಕರ್ಮವನ್ನು ಬಿಟ್ಟಿದ್ದರೂ ಆ ವಿಚಾರದ ಪ್ರಭಾವದಿಂದ ಎಲ್ಲ ಕರ್ಮಗಳ ಫಲಗಳಿಗಿಂತಲೂ ಹೆಚ್ಚಿನ ಫಲವನ್ನು ಪಡೆಯುತ್ತಾನೆ. ಬರೀ ಅದರ ವಿಚಾರವನ್ನು ಮಾಡಿದವನಿಗೇ ಇಷ್ಟಾದರೆ ಅದನ್ನು ತಿಳಿದುಕೊಂಡು ಅದರಂತೆ ನಡೆಸಿದವನ ವಿಷಯದಲ್ಲಿ ಹೇಳಬೇಕಾದ್ದೇನು !

ಯೋಗಾಭ್ಯಾಸವು ಹೆಚ್ಚಿನದಂದೇಕೆ ಹೇಳುವೆನೆಂದರೆ :—

ಪ್ರಯತ್ನಾದ್ಯತಮಾನಸ್ತು ಯೋಗೀ ಸಂಶುದ್ಧ ಕಿಲ್ಬಿಷಃ |

ಅನೇಕಜನ್ಮ ಸಂಸಿದ್ಧಸ್ತತೋ ಯಾತಿ ಪರಾಂ ಗತಿಮ್

|| 45 ||

(ಪ್ರಯತ್ನಾತ್) ಹಿಂದಿನ ಪ್ರಯತ್ನಕ್ಕಿಂತಲೂ (ಯತಮಾನಃ) ಹೆಚ್ಚಿನ ಪ್ರಯತ್ನವನ್ನು ಮಾಡುವ (ಯೋಗೀ ತು) ಯೋಗಿಯ ವಿಷಯವಾದರೂ, ಅವನು (ಸಂಶುದ್ಧಕಿಲ್ಬಿಷಃ) ಕೆಟ್ಟ ಸಂಸ್ಕಾರದ ಕಲೆಗಳನ್ನೆಲ್ಲ ತೊಳೆದುಕೊಂಡು ಮನಸ್ಸನ್ನು ಶುದ್ಧವಾಗಿ ಹೊಳೆಯುವಂತೆ ಮಾಡಿಕೊಂಡವನಾಗಿ (ಅನೇಕಜನ್ಮಸಂಸಿದ್ಧಃ) ಅನೇಕ ಜನ್ಮಗಳಿಂದ ಕೂಡಿಹಾಕಿಕೊಳ್ಳುತ್ತ ಬಂದ ಒಳ್ಳೆ ಸಂಸ್ಕಾರಗಳ ಬಲವನ್ನು ಹೊಂದಿ (ತತಃ) ಆಮೇಲೆ, ಜ್ಞಾನವನ್ನು ಪಡೆದು (ಪರಾಂ) ಹೆಚ್ಚಿನ (ಗತಿಂ) ಗತಿಯನ್ನು ಎಂದರೆ ಮೋಕ್ಷವನ್ನು (ಯಾತಿ) ಹೊಂದುತ್ತಾನೆ.

ಹೀಗಿರುವದರಿಂದ,

ತಪಸ್ವಿಭ್ಯೋಽಧಿಕೋ ಯೋಗೀ ಜ್ಞಾನಿಭ್ಯೋಽಪಿ ಮತೋಽಧಿಕಃ |

ಕರ್ಮಿಭ್ಯಶ್ಚಾಧಿಕೋ ಯೋಗೀ ತಸ್ಮಾದ್ಯೋಗೀ ಭವಾರ್ಜುನ

|| 46 ||

(ಯೋಗೀ) ಧ್ಯಾನಾಭ್ಯಾಸವನ್ನು ಮಾಡುವವನು (ತಪಸ್ವಿಭ್ಯಃ) ಕೃಷ್ಣ, ಚಾಂದ್ರಾಯಣ- ಮೊದಲಾದ ತಪಸ್ಸುಗಳನ್ನು ಮಾಡುವವರಿಗಿಂತಲೂ (ಅಧಿಕಃ) ಹೆಚ್ಚಿನವನು. ಏಕೆಂದರೆ ಬರೀ ಶರೀರವನ್ನು ಸೊರಗಿಸುವಂಥ ಆ

ತಪಸ್ಸುಗಳಿಗಿಂತಲೂ ಮನಸ್ಸನ್ನೂ ಇಂದ್ರಿಯಗಳನ್ನೂ ಒಮ್ಮುಖವಾಗಿ ಮಾಡುವಂಥ ಧ್ಯಾನವು ದೊಡ್ಡ ತಪಸ್ಸು. ಅವನು (ಜ್ಞಾನಿಭ್ಯೋಽಪಿ) ಬರೀ ಶಾಸ್ತ್ರಾರ್ಥವನ್ನು ತಿಳಿದುಕೊಂಡು ಮಾತ್ರ ಇರುವವರಿಗಿಂತಲೂ (ಅಧಿಕಃ) ಹೆಚ್ಚಿನವನೆಂದು (ಮತಃ) ಎಲ್ಲರೂ ತಿಳಿದಿರುವರು. ಏಕೆಂದರೆ ಅವನು ಆ ಶಾಸ್ತ್ರಾರ್ಥಗಳನ್ನೆಲ್ಲ ತನ್ನ ಅನುಭವದಲ್ಲಿ ಕಾಣುವದಕ್ಕೆ ಯತ್ನಿಸುತ್ತಿರುವನು. (ಯೋಗೀ) ಧ್ಯಾನಯೋಗಿಯು (ಕರ್ಮಭ್ಯಶ್ಚ) ಜ್ಯೋತಿಷ್ಕೋಮ ಮೊದಲಾದ ಕರ್ಮವನ್ನು ಮಾಡುವವರಿಗಿಂತಲೂ (ಅಧಿಕಃ) ಹೆಚ್ಚಿನವನು. ಏಕೆಂದರೆ ಧ್ಯಾನವು ಕರ್ಮದಿಂದ ಚಿತ್ತಶುದ್ಧಿಯಾದವರ ಚಿತ್ತಸ್ವೈರ್ಮಕ್ಕಾಗಿ ಸಾಧಿಸುವ ಮುಂದಿನ ಮೆಟ್ಟಿಲಾಗಿರುವದು. ಜ್ಞಾನಕ್ಕೆ ಕರ್ಮವು ಹೊರಗಣ ಸಾಧನ, ಧ್ಯಾನವು ಒಳಗಣ ಸಾಧನ ; ಆದ್ದರಿಂದ ಧ್ಯಾನಕ್ಕೆ ಕರ್ಮಕ್ಕಿಂತ ಬೆಲೆ ಹೆಚ್ಚು. (ತಸ್ಮಾತ್) ಆದ್ದರಿಂದ (ಅರ್ಜುನ) ಅರ್ಜುನನೇ, ಕೇಳು. (ಯೋಗೀ ಭವ) ನೀನು ಧ್ಯಾನಯೋಗವನ್ನು ಹಿಡಿ.

ಯೋಗಿನಾಮಪಿ ಸರ್ವೇಷಾಂ ಮದ್ಗತೇನಾಂತರಾತ್ಮನಾ |

ಶ್ರದ್ಧಾವಾನ್ ಭಜತೇ ಯೋ ಮಾಂ ಸ ಮೇ ಯುಕ್ತಮೋ ಮತಃ ||47||

(ಸರ್ವೇಷಾಂ) ವಸು, ರುದ್ರ, ಆದಿತ್ಯ- ಇವರನ್ನು ಧ್ಯಾನಮಾಡುವವರೆ ಮೊದಲಾದ ಎಲ್ಲ (ಯೋಗಿನಾಮಪಿ) ಯೋಗಿಗಳಲ್ಲಿಯೂ (ಮದ್ಗತೇನ) ನನ್ನಲ್ಲಿ ಸೇರಿಕೊಂಡಿರುವಂಥ (ಅಂತರಾತ್ಮನಾ) ಮನಸ್ಸಿನಿಂದ ಎಂದರೆ ನನ್ನಲ್ಲಿ ಮನಸ್ಸಿಟ್ಟು (ಶ್ರದ್ಧಾವಾನ್) ನನ್ನನ್ನು ಪರಮೇಶ್ವರನೆಂದು ನಂಬುವವನಾಗಿ (ಯಃ) ಯಾವನು (ಮಾಂ) ನನ್ನನ್ನು (ಭಜತೇ) ಧ್ಯಾನಮಾಡುತ್ತಾನೋ (ಸಃ) ಅವನು (ಯುಕ್ತಮಃ) ಬಹಳ ಮೇಲುಗೈಯಾದ ಯೋಗಿಯೆಂದು (ಮೇ) ನನ್ನ (ಮತಃ) ಅಭಿಪ್ರಾಯವು.

ಇಲ್ಲಿಗೆ ಧ್ಯಾನಯೋಗವೆಂಬ  
ಆರನೆ ಅಧ್ಯಾಯವು ಮುಗಿಯಿತು.



## ಏಳನೆ ಅಧ್ಯಾಯ

“ನನ್ನಲ್ಲಿ ಮನಸ್ಸಿಟ್ಟು ಧ್ಯಾನಮಾಡುವನು ಯೋಗಿಗಳಲ್ಲೆಲ್ಲ ಮೇಲುಗೈ ಯಾದವನು” ಎಂದು ಹಿಂದಿನ ಅಧ್ಯಾಯದ ಕೊನೆಯಲ್ಲಿ ಹೇಳಿದ ಅರ್ಥವನ್ನು ಅರ್ಜುನನು ನಡೆವಳಿಕೆಗೆ ತಂದುಕೊಳ್ಳುವದಕ್ಕೆ ಅನುಕೂಲವಾಗಿ ತನ್ನ ಸ್ವರೂಪವನ್ನು ತಿಳಿಸಬೇಕೆಂದು,

ಶ್ರೀಭಗವಾನುವಾಚ ಶ್ರೀಕೃಷ್ಣನು ಹೇಳಿದ್ದು :—

ಮಯ್ಯಾಸಕ್ತಮನಾಃ ಪಾರ್ಥ ಯೋಗಂ ಯುಂಜನ್ಮದಾಶ್ರಯಃ  
ಅಸಂಶಯಂ ಸಮಗ್ರಂ ಮಾಂ ಯಥಾ ಜ್ಞಾಸ್ಯಸಿ ತಚ್ಚಕ್ಷುಣು || 1 ||

(ಪಾರ್ಥ) ಅರ್ಜುನನೆ, ಕೇಳು. ನೀನು (ಮಯ್ಯಾಸಕ್ತಮನಾಃ) ಹಣಕಾಸು ಗಳ ಮೇಲಿನ ಆಸಕ್ತಿಯುಳ್ಳ ರಾಜಸೇವಕರಂತಿರದೆ ನನ್ನನ್ನೇ ಪಡೆದುಕೊಳ್ಳಬೇಕೆಂಬ ಆಸಕ್ತಿಯುಳ್ಳ ಮನಸ್ಸಿನವನಾಗಿಯೂ (ಮದಾಶ್ರಯಃ) ಬೇರೆ ಬೇರೆ ಫಲಗಳಿಗಾಗಿ ಕರ್ಮ, ತಪಸ್ಸು, ದಾನ - ಮೊದಲಾದ ಸಾಧನಗಳನ್ನು ಹಿಡಿಯುವಂತೆ ಅವುಗಳನ್ನು ಹಿಡಿಯದೆ ನನ್ನ ಪ್ರಾಪ್ತಿಗಾಗಿ ನನ್ನನ್ನೇ ಶರಣೆಂದಿರುವವನಾಗಿಯೂ (ಯೋಗಂ) ಮನಸ್ಸನ್ನು ಬಿಗಿಹಿಡಿಯುವ ಸಾಧನವನ್ನು (ಯುಂಜನ್) ನಡೆಸುತ್ತ (ಅಸಂಶಯಂ) ಸಂದೇಹವೇನೇನೂ ಇಲ್ಲದಂತೆ (ಮಾಂ) ನನ್ನನ್ನು (ಸಮಗ್ರಂ) ವಿಭೂತಿ, ಬಲ, ಶಕ್ತಿ, ಐಶ್ವರ್ಯ - ಮೊದಲಾದ ಗುಣಗಳೊಡನೆ ಪೂರ್ಣವಾಗಿ (ಯಥಾ)ಯಾವ ರೀತಿಯಲ್ಲಿ (ಜ್ಞಾಸ್ಯಸಿ) ತಿಳಿಯುತ್ತೀಯೋ (ತತ್) ಅದನ್ನೂ (ಶೃಣು) ಕೇಳು.

ಅದನ್ನು ತಿಳಿಯುವದು ಎಷ್ಟು ಹೆಚ್ಚಿನದೆಂದರೆ :—

ಜ್ಞಾನಂ ತೇಽಹಂ ಸವಿಜ್ಞಾನಮಿದಂ ವಕ್ಷ್ಯಾಮ್ಯಶೇಷತಃ |  
ಯಜ್ಞಾತ್ವಾ ನೇಹ ಭೂಯೋಽನ್ಯಜ್ಞಾತ್ವಮವಶಿಷ್ಯತೇ || 2 ||<sup>1</sup>

1. “ಯೇನಾಶ್ರುತಂ ಶ್ರುತಂ ಭವತ್ಯಮತಂ ಮತಮವಿಜ್ಞಾತಂ ವಿಜ್ಞಾತಂ” ಆ ಪರಮಾತ್ಮನ ಜ್ಞಾನವಾಗುವದರಿಂದ ಕೇಳದೆ ಇದ್ದದ್ದೆಲ್ಲ ಕೇಳಿದಂತಾಗುತ್ತದೆ ; ತಿಳಿಯದೆ ಇದ್ದದ್ದೆಲ್ಲ ತಿಳಿದಂತಾಗುತ್ತದೆ ; ಅನುಭವಕ್ಕೆ ಬರದೆ ಇದ್ದದ್ದೆಲ್ಲ ಬಂದಂತಾಗುತ್ತದೆ - ಶ್ರು.

(ಯತ್) ಯಾವ ಜ್ಞಾನವನ್ನು (ಜ್ಞಾತ್ವಾ) ತಿಳಿದುಕೊಂಡ ಮೇಲೆ (ಇಹ) ಈ ಜಗತ್ತಿನಲ್ಲಿ (ಜ್ಞಾತವ್ಯಂ) ತಿಳಿಯತಕ್ಕದ್ದೆನ್ನುವದು (ಭೂಯಃ) ಮತ್ತೆ (ಅನ್ಯತ್) ಬೇರೆಯಾಗಿ (ನ ಅವಶಿಷ್ಯತೇ) ಉಳಿಯುವದಿಲ್ಲವೋ ಅಂಥ (ಸವಿಜ್ಞಾನಂ) ಅನುಭವದಿಂದ ಕೂಡಿದಂಥ (ಇದಂ) ಈ (ಜ್ಞಾನಂ) ಜ್ಞಾನವನ್ನು (ಅಶೇಷತಃ) ಒಂದಿಷ್ಟೂ ಉಳಿಯದಂತೆ (ತೇ) ನಿನಗೆ (ಅಹಂ) ನಾನು (ವಕ್ಷ್ಯಾಮಿ) ಹೇಳುತ್ತೇನೆ. ಹೀಗೆ ನನ್ನ ಸ್ವರೂಪವನ್ನರಿತವನು ಸರ್ವಜ್ಞನಾಗುವದರಿಂದ ಈ ಜ್ಞಾನವಾಗುವದು ಬಲು ಕಷ್ಟ.

ಆದ್ದರಿಂದಲೇ :—

ಮನುಷ್ಯಾಣಾಂ ಸಹಸ್ರೇಷು ಕಶ್ಚಿದ್ಯತತಿ ಸಿದ್ಧಯೇ |

ಯತತಾಮಪಿ ಸಿದ್ಧಾನ್ಯಾಂ ಕಶ್ಚಿನ್ಮಾಂ ವೇತ್ತಿ ತತ್ತ್ವತಃ

|| 3 ||

ಪರಮಾತ್ಮ ಸ್ವರೂಪವನ್ನರಿಯುವದೆಂಬುದು ಬುದ್ಧಿಶಕ್ತಿಯಿಲ್ಲದ ಪಶುಪಕ್ಷಿಗಳಿಗಂತು ಸಾಧ್ಯವೇ ಅಲ್ಲವಷ್ಟೆ. ಇನ್ನು ಮನುಷ್ಯರಲ್ಲಿಯೂ (ಮನುಷ್ಯಾಣಾಂ) ಶಾಸ್ತ್ರಜ್ಞಾನ ಮತ್ತು ಶಾಸ್ತ್ರೋಕ್ತಕರ್ಮಾನುಷ್ಠಾನ ಇವುಗಳುಳ್ಳ ಮನುಷ್ಯರ (ಸಹಸ್ರೇಷು) ಸಹಸ್ರ ಜನರಲ್ಲಿ (ಕಶ್ಚಿತ್) ಯಾವನೋ ಒಬ್ಬನು, ಅನೇಕ ಜನ್ಮಗಳ ಪುಣ್ಯ ಪರಿಪಾಕದ ಬಲದಿಂದ (ಸಿದ್ಧಯೇ) ಜ್ಞಾನವನ್ನು ಪಡೆಯುವದಕ್ಕಾಗಿ (ಯತತಿ) ಪ್ರಯತ್ನಮಾಡುತ್ತಾನೆ. (ಯತತಾಮಪಿ) ಹಾಗೆ ಹೇಣಗಾಡುವವರಲ್ಲಿಯೂ (ಸಿದ್ಧಾನ್ಯಾಂ) ಪರೋಕ್ಷ ಜ್ಞಾನವನ್ನು ಪಡೆದುಕೊಂಡವರಲ್ಲಿ (ಕಶ್ಚಿತ್) ಯಾವನೋ ಒಬ್ಬನು ಮಾತ್ರ (ಮಾಂ) ನನ್ನನ್ನು (ತತ್ತ್ವತಃ) ಇದ್ದದ್ದಿದ್ದಂತೆ (ವೇತ್ತಿ) ತಿಳಿಯುತ್ತಾನೆ. ನನ್ನ ಈ ಮೇಘಶ್ಯಾಮಲಮೂರ್ತಿಯನ್ನು ಎಲ್ಲರೂ ನೋಡುತ್ತಿದ್ದಾರಾದರೂ ಇದರಿಂದ ಅವರು ನನ್ನ ಸ್ವರೂಪವನ್ನು ಇದ್ದದ್ದಿದ್ದಂತೆ ಅರಿತವರಾಗುವದಿಲ್ಲ. ಏಕೆಂದರೆ ಈ ಆಕಾರವು ನನ್ನ ಸ್ವರೂಪವಲ್ಲ, ನನ್ನನ್ನು ತಿಳಿದರೆ ಎಲ್ಲವನ್ನೂ ತಿಳಿದಂತಾಗುವ ನನ್ನ ಸ್ವರೂಪವು ಬೇರೆ.

ಅದು ಯಾವದೆಂದರೆ :—

ಭೂಮಿರಾಪೋಽನಲೋ ವಾಯುಃ ಖಿಂ ಮನೋ ಬುದ್ಧಿರೇವ ಚ

ಅಹಂಕಾರ ಇತೀಯಂ ಮೇ ಭಿನ್ನಾ ಪಕೃತಿರಷ್ಟಧಾ

|| 4 ||

(ಭೂಮಿಃ) ಈ ಭೂಮಿ, (ಆಪಃ) ಭೂಮಿಗೆ ಕಾರಣವಾದ ನೀರು, (ಅನಲಃ) ನೀರಿಗೆ ಕಾರಣವಾದ ಬೆಂಕಿ, (ವಾಯುಃ) ಬೆಂಕಿಗೆ ಕಾರಣವಾದ ಗಾಳಿ, (ಖಂ) ಗಾಳಿಗೆ ಕಾರಣವಾದ ಆಕಾಶ- ಈ ಪಂಚಭೂತಗಳ ಸೂಕ್ಷ್ಮವ್ರಸ್ಥಿಗಳೂ (ಮನಃ) ಇದೇನೋ ಒಂದೆಂದು ಸಾಮಾನ್ಯವಾಗಿ ತಿಳಿಯುವ ಮನಸ್ಸಿಗೆ ಕಾರಣವಾದ ಅಹಂಕಾರವೂ (ಬುದ್ಧಿರೇವ ಚ) ಅಹಂಕಾರಕ್ಕೆ ಕಾರಣವಾದ ಮಹತ್ತತ್ತ್ವವೂ (ಅಹಂಕಾರಃ) ಎಲ್ಲಕ್ಕೂ ಮೂಲ ಕಾರಣವಾದ ಅವ್ಯಕ್ತವೂ (ಇತಿ) ಹೀಗೆ (ಇಯಂ) ಈ (ಮೇ) ನನ್ನ (ಪ್ರಕೃತಿ) ಸತ್ತ್ವ, ರಜ, ತಮ- ಈ ಮೂರು ಗುಣಗಳೂ ಸಮಪ್ರಮಾಣದಿಂದಿರುವ ಮಾಯಾಶಕ್ತಿಯು (ಅಷ್ಟಧಾ) ಎಂಟು ಬಗೆಯಾಗಿ (ಭಿನ್ನಾ) ಭೇದವನ್ನು ಪಡೆದಿರುವದು. ಇದೇ ಜಗತ್ತು ಆದ್ದರಿಂದ ಈ ಜಗತ್ತೆಲ್ಲ ನನ್ನ ಮಾಯೆಯೆ.

ಇದಲ್ಲದೆ :—

ಅಪರೇಯಮಿತಸ್ತ್ವ ನ್ಯಾಂ ಪ್ರಕೃತಿಂ ವಿದ್ಧಿ ಮೇ ಪರಾಮ್ ।

ಜೀವಭೂತಾಂ ಮಹಾಬಾಹೋ ಯಯೇದಂ ಧಾರ್ಯತೇ ಜಗತ್ ॥ 5 ॥

(ಮಹಾಬಾಹೋ) ಅರ್ಜುನನೇ, ಕೇಳು. (ಇಯಂ) ಈಗ ನಾನು ಹೇಳಿದ ಎಂಟು ಬಗೆಯಾದ ಪ್ರಕೃತಿಯು (ಅಪರಾ) ನಿತ್ಯಷ್ಟವಾದದ್ದು. ಏಕೆಂದರೆ ಇದು ಜಡವಾದದ್ದು ; ಆತ್ಮನ ಭೋಗಕ್ಕಾಗಿ ಇರುವಂಥದ್ದು ಮತ್ತು ಮನುಷ್ಯನಲ್ಲಿ ಬಾಯಿ ನೀರನ್ನು ಹುಟ್ಟಿಸಿ ಹುಟ್ಟುಸಾವುಗಳ ಬಲೆಗೆ ಸಿಲುಕಿಸುವಂಥದ್ದು. ಇನ್ನೊಂದನ್ನು ಕೇಳು ; (ಯಯಾ) ಯಾವದರಿಂದ (ಇದಂ) ಈ (ಜಗತ್) ಜಗತ್ತು (ಧಾರ್ಯತೇ) ಮಣಿಗಳನ್ನು ಸೂತ್ರವು ಹೇಗೋ ಹಾಗೆ ಒಳಹೊಕ್ಕು ಹಿಡಿದು ನಿಲ್ಲಿಸಿಕೊಳ್ಳಲ್ಪಡುವದೋ ಅಂಥ (ಜೀವಭೂತಾಂ)<sup>1</sup> ಪ್ರಾಣಧಾರಣೆಯನ್ನು ಮಾಡುವ ಸಾಧನವಾಗಿರುವ ಜೀವರೂಪವಾದದ್ದನ್ನು (ಇತಸ್ತು) ಮೇಲೆ ಹೇಳಿದ ಭೂಮಿ ಮೊದಲಾದ ಎಂಟು ಬಗೆಯ ಅಶುದ್ಧ ಪ್ರಕೃತಿಗಿಂತ (ಅನ್ಯಾಂ) ಬೇರೆ ಶುದ್ಧವಾದ (ಮೇ) ನನ್ನ (ಪ್ರಕೃತಿಂ) ಮಾಯಾಶಕ್ತಿಯನ್ನು (ಪರಾಂ) ಉತ್ಕೃಷ್ಟವಾದದ್ದನ್ನಾಗಿ (ವಿದ್ಧಿ) ತಿಳಿ. ಹೀಗೆ ಆ ಎಂಟು ಬಗೆಯ ಪ್ರಕೃತಿಗೂ ಆಧಾರವಾಗಿರುವ ಜೀವರೂಪವಾದ

1. "ಅನೇನ ಜೀವೇನಾತ್ಮ ನಾನು ಪ್ರವಿಶ್ಯ ನಾಮರೂಪೇ ವ್ಯಾಕರಣವಾಣಿ"- ಈ ಜೀವಾತ್ಮನ ರೂಪದಿಂದ ಒಳಹೊಕ್ಕು ಹೆಸರುಗಳನ್ನೂ ಆಕಾರಗಳನ್ನೂ ಮಾಡುತ್ತಾನೆ - ಶ್ರು.

ಪ್ರಕೃತಿಯೂ ಮಾಯಮಯವೆ. ಜಗತ್ತು ನಿಕೃಷ್ಟಮಾಯೆ. ಜೀವವು ಉತ್ಕೃಷ್ಟಮಾಯೆ. ಇಷ್ಟೇ ಭೇದ.

ಇದರಿಂದೇನು ಸಿದ್ಧವಾಯಿತೆಂದರೆ :—

ಏತದ್ಯೋನೀನಿ ಭೂತಾನಿ ಸರ್ವಾಣೀತ್ಯುಪಧಾರಯ |

ಅಹಂ ಕೃತ್ಸ್ನಸ್ಯ ಜಗತಃ ಪ್ರಭವಃ ಪ್ರಲಯಸ್ತಥಾ

||6||

(ಸರ್ವಾಣಿ) ಎಲ್ಲ (ಭೂತಾನಿ) ಚರಾಚರವಸ್ತುಗಳೂ (ಏತದ್ಯೋನೀನಿ) ಈ ಎರಡು ಬಗೆಯ ಮಾಯಾಶಕ್ತಿಯಿಂದಲೇ ಹೊರಹೊಮ್ಮಿದವುಗಳು (ಇತಿ) ಎಂದು (ಉಪಧಾರಯ) ನಿಶ್ಚಯವಾಗಿ ತಿಳಿದುಕೊ. ಆದ್ದರಿಂದ (ಅಹಂ) ನಾನು (ಕೃತ್ಸ್ನಸ್ಯ) ಸಮಸ್ತವಾದ (ಜಗತಃ) ಜಗತ್ತಿಗೂ (ಪ್ರಭವಃ) ಹುಟ್ಟುವಿಕೆಯ ಕಾರಣನು; (ತಥಾ) ಅದೇ ರೀತಿಯಲ್ಲಿಯೇ (ಪ್ರಲಯಃ) ನಾಶದ ಕಾರಣನು. ಎಂದರೆ ನಿದ್ರೆಯ ಪ್ರಭಾವದಿಂದ ಮನುಷ್ಯನ ಕನಸಿನಲ್ಲಿ ಲೆಕ್ಕವಿಲ್ಲದಷ್ಟು ಚರಾಚರ ವಸ್ತುಗಳು ಹುಟ್ಟಿ ಅಲ್ಲಿಯೇ ಇಲ್ಲದಂತಾಗುವಂತೆ ಈ ಸಮಸ್ತಜಗತ್ತೂ ನನ್ನ ಕೈಯೊಳಗಿರುವ ಮಾಯಾಶಕ್ತಿಯಿಂದ ನನ್ನಿಂದಲೇ ಹೊರಗೆ ತೋರಿಕೊಂಡು ನನ್ನಲ್ಲಿಯೇ ಅಡಗುವವೆಂದಾಯಿತು.

ಆದ್ದರಿಂದ :—

ಮತ್ತಃ ಪರತರಂ ನಾನ್ಯತ್ಕಿಂಚಿದಸ್ತಿ ಧನಂಜಯ |

ಮಯಿ ಸರ್ವಮಿದಂ ಪ್ರೋತಂ ಸೂತ್ರೇ ಮಣಿಗಣಾ ಇವ

||7||

(ಧನಂಜಯ) ಅರ್ಜುನನೇ, ಕೇಳು. (ಮತ್ತಃ) ನನ್ನ ಹೊರತು (ಪರತರಂ) ಬೇರೆ ಕಾರಣವು (ಅನ್ಯತ್) ಬೇರೆಯಾಗಿ (ಕಿಂಚಿತ್) ಅಣು ಮೊದಲಾದದ್ದೆಂಬುದು ಎಷ್ಟು ಮಾತ್ರವೂ (ನ ಅಸ್ತಿ) ಇಲ್ಲ. ಆದ್ದರಿಂದ (ಸೂತ್ರೇ) ದಾರದಲ್ಲಿ (ಮಣಿಗಣಾ ಇವ) ಅನೇಕ ರತ್ನಗಳು ಹೇಗೆ ಪೋಣಿಸಲ್ಪಟ್ಟಿರುವವೋ ಹಾಗೆ (ಮಯಿ) ನನ್ನಲ್ಲಿ (ಸರ್ವಮಿದಂ) ಈ ಜಗತ್ತೆಲ್ಲ (ಪ್ರೋತಂ) ಪೋಣಿಸಲ್ಪಟ್ಟಿರುವದು. ನನ್ನಲ್ಲಿ ಜಗತ್ತಿರುವದೆಂಬುದು ಕನಸುಗಾಣುವವನಲ್ಲಿ ಜಗತ್ತಿರುವಂತೆಯಾದರೂ ವ್ಯವಹಾರದೃಷ್ಟಿಯಿಂದ ನಾನು ಬೇರೆ ಬೇರೆ ವಸ್ತುಗಳನ್ನು ಬೇರೆ ಬೇರೆ ಧರ್ಮದಿಂದ ಪೋಣಿಸಿಕೊಂಡಿರುವಂತೆ ತೋರುತ್ತಿರುವೆನು ;



ಯಾವ ಯಾವ ಧರ್ಮದಿಂದ ನೀನು ಎಲ್ಲವನ್ನೂ ಪೋಣಿಸಿಕೊಂಡಿರುವೆ ಎಂದರೆ :—

ರಸೋಽಹಮಪ್ಸು ಕೌಂತೇಯ ಪ್ರಭಾಸ್ಮಿ ಶಶಿಸೂರ್ಯೋಃ |

ಪ್ರಣವಃ ಸರ್ವವೇದೇಷು ಶಬ್ದಃ ಖೇ ಪೌರುಷಂ ನೃಷು || 8 ||

ನಾನು ದಾರದಲ್ಲಿ ಮಣಿಗಳು ಹೇಗೂ ಹಾಗೆ ಜಗತ್ತಿನ ಯಾವದೋ ಒಂದು ಸಂದಿಯಲ್ಲಿ ತೂರಿಕೊಂಡಿಲ್ಲ; ಬಟ್ಟೆಯ ಹಾಸುಹೊಕ್ಕುಗಳೆಲ್ಲ ನೂಲೇ ಆಗಿರುವಂತೆ ನಾನು ಜಗತ್ತನ್ನು ಪೋಣಿಸಿಕೊಂಡಿರುವ ಬಗೆ ಹೇಗೆಂದರೆ :- (ಕೌಂತೇಯ) ಅರ್ಜುನನೆ, ಕೇಳು. (ಅಹಂ) ನಾನು (ಅಪ್ಸು) ನೀರಿನಲ್ಲಿ (ರಸಃ) ಸಾರವಾದ ರಸದ ರೂಪದಿಂದ ನೀರನ್ನೆಲ್ಲ ಪೋಣಿಸಿಕೊಂಡಿದ್ದೇನೆ. ಹಾಗೆಯೆ (ಶಶಿಸೂರ್ಯೋಃ) ಚಂದ್ರ ಸೂರ್ಯರಲ್ಲಿ (ಪ್ರಭಾ) ಪ್ರಭೆಯ ರೂಪದಲ್ಲಿ (ಅಸ್ಮಿ) ಇದ್ದೇನೆ. (ಸರ್ವವೇ ದೇಷು) ವೇದಗಳೆಲ್ಲ (ಪ್ರಣವಃ)<sup>1</sup> ಓಂಕಾರವು ನಾನು. (ಖೇ) ಆಕಾಶದಲ್ಲಿ (ಶಬ್ದಃ) ಸದ್ದು ನಾನು. (ನೃಷು) ಪುರುಷರಲ್ಲಿ (ಪೌರುಷಂ) ಉದ್ಯೋಗವೆಂಬ ಭಾವವು ನಾನು.

ಪುಣ್ಯೋ ಗಂಧಃ ಪೃಥಿವ್ಯಾಂ ಚ ತೇಜಶ್ಚಾಸ್ಮಿ ವಿಭಾವಸೌ |

ಜೀವನಂ ಸರ್ವಭೂತೇಷು ತಪಶ್ಚಾಸ್ಮಿ ತಪಸ್ವಿಷು || 9 ||

(ಪೃಥಿವ್ಯಾಂ) ಭೂಮಿಯಲ್ಲಿ (ಪುಣ್ಯಂ) ಇತರ ಭೂತಗಳ ಸಂಪರ್ಕ ವಿಲ್ಲದ್ದರಿಂದ ಶುದ್ಧವಾಗಿ ಒಳೆಯದೆನಿಸುವ (ಗಂಧಃ ಚ) ಗಂಧವೂ ನಾನು. (ವಿಭಾವಸೌ) ಅಗ್ನಿಯಲ್ಲಿ (ತೇಜಶ್ಚ) ಪ್ರಕಾಶರೂಪದಿಂದಲೂ (ಅಸ್ಮಿ) ಇದ್ದೇನೆ. (ಸರ್ವಭೂತೇಷು) ಎಲ್ಲ ಪ್ರಾಣಿಗಳಲ್ಲಿಯೂ (ಜೀವನಂ) ಬದುಕಿರುವ ಶಕ್ತಿಯೂ ನಾನು. (ತಪಸ್ವಿಷು) ತಪಸ್ಸು ಮಾಡುವವರಲ್ಲಿ (ತಪಶ್ಚ) ತಪಸ್ಸಿನ ರೂಪದಿಂದಲೂ (ಅಸ್ಮಿ) ಇದ್ದೇನೆ.

ಇದರಂತೆಯೇ :—

1. “ತದ್ಯಥಾ ಶಂಕುನಾ ಸರ್ವಾಣಿ ಪರ್ಣಾನಿ ಸಂತ್ಯಕ್ತ್ವಾನ್ವಿ ಏವಮೋಂಕಾರೇಣ ಸರ್ವಾ ವಾಕ್ ಸಂತ್ಯಕ್ತ್ವಾ ಇತಿ” ಎಲ್ಲ ಎಲೆಗಳು ಸಣ್ಣ ಸಣ್ಣ ನಾರಿನಂತಿರುವ ರೇಖೆಯಿಂದ ಪೋಣಿಸಲ್ಪಟ್ಟಿರುವಂತೆ ವೇದವಚನಗಳೆಲ್ಲ ಓಂಕಾರದಿಂದ ಪೋಣಿಸಲ್ಪಟ್ಟಿರುವವು - ಶ್ರು.

ಬೀಜಂ ಮಾಂ ಸರ್ವಭೂತಾನಾಂ ವಿದ್ಧಿ ಪಾರ್ಥ ಸನಾತನಮ್ |

ಬುದ್ಧಿಬುಧ್ಧಿಮತಾಮಸ್ಮಿ ತೇಜಸ್ತೇಜಸ್ವಿನಾಮಹಮ್ || 10 ||

(ಪಾರ್ಥ) ಅರ್ಜುನನೇ, ಕೇಳು. (ಮಾಂ) ನನ್ನನ್ನು (ಸನಾತನಂ) ಬಹುಕಾಲ ದಿಂದ ಇರುವ (ಸರ್ವಭೂತಾನಾಂ) ಸಮಸ್ತಚರಾಚರವಸ್ತುಗಳ (ಬೀಜಂ) ಮೊಳಕೆಯೇಳುವದಕ್ಕೆ ಕಾರಣವಾಗಿರುವ ಬೀಜವನ್ನಾಗಿ (ವಿದ್ಧಿ) ತಿಳಿ. ನಾನು (ಬುದ್ಧಿಮತಾಂ) ಬುದ್ಧಿವಂತರಲ್ಲಿ (ಬುದ್ಧಿಃ) ವಿವೇಕಶಕ್ತಿಯ ರೂಪವಾಗಿ (ಅಸ್ಮಿ) ಇದ್ದೇನೆ. (ಅಹಂ) ನಾನು (ತೇಜಸ್ವಿನಾಂ) ಆತ್ಮಶಕ್ತಿಸಂಪನ್ನರಲ್ಲಿ (ತೇಜಃ) ಆತ್ಮಶಕ್ತಿಯ ರೂಪವು.

ಮತ್ತು :—

ಬಲಂ ಬಲವತಾಂ ಚಾಹಂ ಕಾಮರಾಗವಿವರ್ಜಿತಮ್ |

ಧರ್ಮಾವಿರುದ್ಧೋ ಭೂತೇಷು ಕಾಮೋಽಸ್ಮಿ ಭರತರ್ಷಭ || 11 ||

(ಭರತರ್ಷಭ) ಅರ್ಜುನನೇ, ಕೇಳು. (ಬಲವತಾಂ) ಸಾಮರ್ಥ್ಯವಂತರಲ್ಲಿ (ಕಾಮರಾಗವಿವರ್ಜಿತಮ್) ತನ್ನಲ್ಲಿಲ್ಲದಿರುವದರ ಬಯಕೆ, ದೊರೆತದ್ದರ ಮೇಲೆ ಪ್ರೀತಿ - ಇವುಗಳಿಲ್ಲದೆ ದೇಹಾದಿಗಳನ್ನು ಇಟ್ಟುಕೊಂಡಿರುವ (ಬಲಂ ಚ) ಶಕ್ತಿಯೂ (ಅಹಂ) ನಾನು. ಇದಲ್ಲದೆ ತನ್ನಲ್ಲಿಲ್ಲದ್ದನ್ನು ಬಯಸುವ ಸಂದರ್ಭದಲ್ಲಿಯೂ (ಭೂತೇಷು) ಪ್ರಾಣಿಗಳಲ್ಲಿ (ಧರ್ಮಾವಿರುದ್ಧಃ) ಶಾಸ್ತ್ರದಲ್ಲಿ ಹೇಳಿರುವ ಧರ್ಮಕ್ಕೆ ವಿರೋಧವಲ್ಲದಂಥ (ಕಾಮಃ) ದೇಹಧಾರಣೆಗೆ ಅಗತ್ಯವಾದಂಥ ಅನ್ನ ನೀರುಗಳ ಬಯಕೆಯು (ಅಸ್ಮಿ) ನಾನಾಗಿದ್ದೇನೆ.

ಒಂದೇ ಮಾತಿನಲ್ಲಿ ಹೇಳಬೇಕೆಂದರೆ :—

ಯೇ ಚೈವ ಸಾತ್ವಿಕಾ ಭಾವಾ ರಾಜಸಾಸ್ತಾಮಸಾಶ್ಚ ಯೇ |

ಮತ್ತ ಏವೇತಿ ತಾನ್ವಿದ್ಧಿ ನ ತ್ವಹಂ ತೇಷು ತೇ ಮಯಿ || 12 ||

(ಯೇ ಚೈವ) ಯಾವವು (ಸಾತ್ವಿಕಾಃ) ಸತ್ತ್ವಗುಣದಿಂದ ಕೂಡಿದ (ಭಾವಾಃ) ದೇವತೆಗಳಂಥವರೂ ಮತ್ತು ಹಾಲು, ಸಕ್ಕರೆ-ಮೊದಲಾದ ಪದಾರ್ಥಗಳೂ ಅಥವಾ ಮನೋನಿಗ್ರಹ ಮೊದಲಾದ ಭಾವಗಳೂ ಅವೂ (ರಾಜಸಾಃ) ರಜೋಗುಣದಿಂದ ಕೂಡಿದ ಗಂಧವರ್ಣಂಥವರೂ ಮತ್ತು ಮೆಣಸಿನಕಾಯಿ ಮೊದಲಾದ ಪದಾರ್ಥಗಳೂ ಅಥವಾ ಹರ್ಷ, ದರ್ಪ-

ಮೊದಲಾದ ಭಾವಗಳೂ ಅವೂ (ಯೇ) ಯಾವವು (ತಾಮಸಾಶ್ಚ) ತಮೋಗುಣ ದಿಂದ ಕೂಡಿದ ರಾಕ್ಷಸರಂಥವರೂ ಮತ್ತು ಬೆಳ್ಳುಳ್ಳಿ ಮೊದಲಾದ ಪದಾರ್ಥಗಳೂ ಅಥವಾ ಶೋಕ, ಮೋಹ- ಮೊದಲಾದ ಭಾವಗಳೂ (ತಾನ್) ಅವುಗಳನ್ನೆಲ್ಲ (ಮತ್ತ ಏವ) ನನ್ನಿಂದಲೇ ಹುಟ್ಟಿದವುಗಳು (ಇತಿ) ಎಂದು (ವಿದ್ಧಿ) ತಿಳಿ. ಹೀಗಿದ್ದರೂ (ಅಹಂ) ನಾನು (ತೇಷು) ಅವುಗಳಲ್ಲಿ (ನ ತು) ಇಲ್ಲ ಎಂದರೆ ಸಂಸಾರಿಗಳು ಅವುಗಳಿಗೊಳಗಾಗಿರುವಂತೆ ನಾನು ಅವುಗಳಿಗೆ ಒಳಗಾಗಿಲ್ಲ. ಅವುಗಳ ಕೈ ಸಂಸಾರಿಗಳ ಮೇಲೆ ನಡೆಯುವಂತೆ ನನ್ನ ಮೇಲೆ ನಡೆಯುವದಿಲ್ಲ. ಅಥವಾ ನಾನು ಅವುಗಳೊಳಗೆ ಅಡಕವಾಗಿಲ್ಲ. (ತೇ) ಅವು (ಮಯಿ) ನನ್ನಲ್ಲಿವೆ. ಎಂದರೆ ಅವು ನನ್ನ ಇರುವಿಕೆಗೆ ಒಳಗಾಗಿವೆ. ಅಥವಾ ಹಗ್ಗದಲ್ಲಿ ಕಾಣುವ ಹಾವಿನಂತೆ ಅಥವಾ ಕನಸಿನ ಜಗತ್ತಿನಂತೆ ಅವು ನನ್ನಲ್ಲಿ ಹುಟ್ಟುಗಟ್ಟಿದವುಗಳಾಗಿವೆ.

ಇಂಥ ಪರಮಾತ್ಮನಾದ ನನ್ನ ಸ್ವರೂಪವು ಜನರಿಗೇಕೆ ತಿಳಿಯುವದಿಲ್ಲ ಎಂದರೆ :—

ತ್ರಿಭಿರ್ಗುಣಮಯೈರ್ಭಾವೈರೇಭಿಃ ಸರ್ವಮಿದಂ ಜಗತ್ |

ಮೋಹಿತಂ ನಾಭಿಜಾನಾತಿ ಮಾಮೇಭ್ಯಃ ಪರಮವ್ಯಯಮ್ || 13 ||

(ಇದಂ) ಈ (ಸರ್ವಂ) ಎಲ್ಲ (ಜಗತ್) ಪ್ರಪಂಚವು (ಏಭಿಃ) ಈ ಮೇಲೆ ಹೇಳಿದಂಥ (ತ್ರಿಭಿಃ) ಮೂರು ಬಗೆಯ (ಗುಣಮಯೈಃ) ಗುಣಗಳ ವಿಕಾರಗಳಾದಂಥ (ಭಾವೈಃ) ಪದಾರ್ಥಗಳಿಂದ ಅಥವಾ ಹರ್ಷ, ದರ್ಪ- ಮೊದಲಾದ ಭಾವಗಳಿಂದ (ಮೋಹಿತಂ) ಮಂಕುಬೂದಿಯಿಂದ ಮರುಳಾದವರಂತೆ ಅವಿವೇಕವನ್ನು ಹೊಂದಿದ್ದಾಗಿ (ಏಭ್ಯಃ) ಈ ಎಲ್ಲ ಪದಾರ್ಥಗಳಿಗಿಂತಲೂ ಭಾವಗಳಿಗಿಂತಲೂ (ಪರಮ್) ಹೆಚ್ಚಿನವನಾಗಿಯೂ (ಅವ್ಯಯಮ್) ಈ ಪದಾರ್ಥಗಳಂತೆ ಮತ್ತು ಭಾವಗಳಂತೆ ನಾಶವನ್ನು ಪಡೆಯದೆ ಇರತಕ್ಕವನಾಗಿಯೂ ಇರುವ (ಮಾಂ) ನನ್ನನ್ನು (ನಾಭಿಜಾನಾತಿ) ಚೆನ್ನಾಗಿ ತಿಳಿಯುವದಿಲ್ಲ. ಜನರು ಆ ಪದಾರ್ಥಗಳನ್ನೂ ಭಾವಗಳನ್ನೂ ನೋಡುವ ಸಡಗರದಲ್ಲಿ ಅವುಗಳಿಗೆಲ್ಲ ಕಾರಣನಾದ ನನ್ನ ಕಡೆಗೆ ತಮ್ಮ ದೃಷ್ಟಿಯನ್ನು ಕಳುಹಿಸಲಾರದವರಾಗುವದರಿಂದ ಅವರು ನನ್ನನ್ನು ಕಾಣುವದಿಲ್ಲ.

ನಾನು ಕಾಣಬರದಂತೆ ಈ ಜಗತ್ತನ್ನು ಅಡ್ಡವಾಗಿ ಒಡ್ಡಿರುವ ಈ ಮಾಯೆಯನ್ನು ದಾಟುವ ಬಗೆ ಹೇಗೆಂದರೆ :—

ದೈವೀ ಹೈಷಾ ಗುಣಮಯಾ ಮಮ ಮಾಯಾ ದುರತ್ಯಯಾ |  
ಮಾಮೇವ ಯೇ ಪ್ರಪದ್ಯಂತೇ ಮಾಯಾಮೇತಾಂ ತರಂತಿ ತೇ ||14||

(ಏಷಾ ಹಿ) ಈ (ಮಮ) ಪರಮಾತ್ಮನಾದ ನನ್ನ (ದೈವೀ) ದಿವ್ಯವಾದ (ಗುಣ ಮಯಾ) ತ್ರಿಗುಣಾತ್ಮಕವಾದ (ಮಾಯಾ) ಮಾಯಾ ಶಕ್ತಿಯು (ದುರತ್ಯಯಾ) ಸಾಮಾನ್ಯವಾಗಿ ದಾಟುವದು ಬಲುಕಷ್ಟ (ಯೇ) ಯಾರು (ಮಾಮೇವ) ಆ ಮಾಯಾವಿಯಾದ ನನ್ನನ್ನೇ (ಪ್ರಪದ್ಯಂತೇ) ಶರಣುಹೋಗುತ್ತಾರೋ (ತೇ) ಅವರು (ಏತಾಂ) ಎಲ್ಲರನ್ನೂ ಮರುಳುಮಾಡಿರುವ ಈ (ಮಾಯಾಂ) ಮಾಯೆಯನ್ನು (ತರಂತಿ) ದಾಟುತ್ತಾರೆ. ಭಗವಂತನಿಗೆ ಶರಣುಹೋದದ್ದನ್ನು ನೋಡುತ್ತಲೇ ಅವನ ಮುಂದೆ ತನ್ನ ಚೆಲ್ಲಾಟವೇನೂ ನಡೆಯದೆಂದು ತಿಳಿದು ತಪಸ್ವಿಯನ್ನು ಕಂಡ ವಾರಸ್ತ್ರೀಯಂತೆ ಮಾಯೆಯು ತಾನೆ ತನ್ನ ಮುಖವನ್ನು ಸಪ್ಪಗೆ ಮಾಡಿಕೊಂಡು ಹೋಗುತ್ತದೆ.

ನನಗೇ ಎಲ್ಲರೂ ಏಕೆ ಶರಣುಬರುವದಿಲ್ಲವೆಂದರೆ :—

ನ ಮಾಂ ದುಷ್ಕೃತಿನೋ ಮೂಢಾಃ ಪ್ರಪದ್ಯಂತೇ ನರಾಧಮಾಃ  
ಮಾಯಯಾಪಹೃತಜ್ಞಾನಾ ಆಸುರಂ ಭಾವಮಾಶ್ರಿತಾಃ ||15||

(ಮಾಯಯಾಪಹೃತಜ್ಞಾನಾಃ) ದೇಹ ಮೊದಲಾದವುಗಳನ್ನೆ ತಾವೆಂದು ತಿಳಿಯುವ ಭ್ರಾಂತಿಯಿಂದ ವಿವೇಕಶಕ್ತಿಯನ್ನು ಕಳೆದುಕೊಂಡವರಾಗಿಯೂ, ಆದ್ದರಿಂದಲೇ (ಆಸುರಂ) ಅಸುರರ ಸ್ವಭಾವವಾದಂಥ (ಭಾವಂ) ದಂಭ, ದರ್ಪ, ಅಭಿಮಾನ, ಕ್ರೋಧ ಮತ್ತು ಹಿಂಸಾ - ಮೊದಲಾದವುಗಳನ್ನು (ಆಶ್ರಿತಾಃ) ಅವಲಂಬಿಸಿದವರಾಗಿಯೂ, ಆದ್ದರಿಂದಲೇ (ಮೂಢಾಃ) ತಮಗೆ ಯಾವದು ಸಾಧಕವೆಂಬುದನ್ನೂ ಯಾವದು ಬಾಧಕವೆಂಬುದನ್ನೂ ಅರಿಯದಿರುವಂಥವ ರಾಗಿಯೂ ಅಥವಾ ಸಾಧಕವನ್ನು ಬಾಧಕವಾಗಿಯೂ ಬಾಧಕವನ್ನು ಸಾಧಕ ವಾಗಿಯೂ ತಿಳಿಯುವಂಥವರಾಗಿಯೂ, ಆದ್ದರಿಂದಲೇ (ದುಷ್ಕೃತಿನಃ) ಪಾಪಕರ್ಮ ಗಳನ್ನು ಮಾಡುವವರಾಗಿಯೂ, ಆದ್ದರಿಂದಲೇ (ನರಾಧಮಾಃ) ಮನುಷ್ಯರಲ್ಲೆಲ್ಲ ಕೀಳಾದವರಾಗಿಯೂ ಇರುವವರು (ಮಾಂ) ಪರಮೇಶ್ವರನಾದ ನನ್ನನ್ನು (ನ ಪ್ರಪದ್ಯಂತೇ) ಭಜಿಸುವದಿಲ್ಲ.

ಮನುಷ್ಯರಲ್ಲೆಲ್ಲ ಮೇಲಾದವರು ಯಾರೆಂದರೆ :—

ಚತುರ್ವಿಧಾ ಭಜಂತೇ ಮಾಂ ಜನಾಃ ಸುಕೃತಿನೋಽರ್ಜುನ |

ಆರ್ತೋ ಜಿಜ್ಞಾಸುರರ್ಥಾರ್ಥೀ ಜ್ಞಾನೀ ಚ ಭರತರ್ಷಭ || 16 ||

(ಅರ್ಜುನ) ಅರ್ಜುನನೆ, ಕೇಳು. (ಸುಕೃತಿನಃ) ಪುಣ್ಯಕರ್ಮಗಳನ್ನು ಮಾಡಿ ದಂಥ (ಜನಾಃ) ಜನರು (ಚತುರ್ವಿಧಾಃ) ನಾಲ್ಕು ಬಗೆಯವರು (ಮಾಂ) ನನ್ನನ್ನು (ಭಜಂತೇ) ಭಜಿಸುತ್ತಾರೆ. ಅವರು ಯಾರೆಂದರೆ (ಭರತರ್ಷಭ) ಅರ್ಜುನನೆ, ಕೇಳು. (ಆರ್ತಃ) ಹಗೆಗಳಿಂದ ಅಥವಾ ರೋಗಗಳಿಂದ ಪೀಡಿತನಾದವನೂ (ಜಿಜ್ಞಾಸುಃ) ಆತ್ಮಸ್ವರೂಪವನ್ನು ತಿಳಿಯಬೇಕೆಂದು ಬಯಸುವವನೂ (ಅರ್ಥಾರ್ಥೀ) ಹೆಂಡತಿ, ಮಕ್ಕಳು, ಹಣ- ಮೊದಲಾದ ಸುಖಸಾಧನಗಳಿಗೆ ಬಾಯಿನೀರು ಕರೆಯುವವನೂ ಮತ್ತು (ಜ್ಞಾನೀ ಚ) ಆತ್ಮಸ್ವರೂಪವನ್ನು ತಿಳಿದವನೂ -

ಇವರೆಲ್ಲರೂ ಸಮಾನರೋ ? ಎಂದರೆ :—

ತೇಷಾಂ ಜ್ಞಾನೀ ನಿತ್ಯಯುಕ್ತಃ ಏಕಭಕ್ತಿರ್ವಿಶಿಷ್ಟತೇ |

ಪ್ರಿಯೋ ಹಿ ಜ್ಞಾನಿನೋಽತ್ಯರ್ಥಮಹಂ ಸ ಚ ಮಮ ಪ್ರಿಯಃ || 17 ||

ದ್ರೌಪದಿ, ಗಜೇಂದ್ರ- ಮೊದಲಾದವರು ಆರ್ತರು. ಜನಕ, ಉದ್ಧವ- ಮೊದಲಾದವರು ಜಿಜ್ಞಾಸುಗಳು. ಸುಗ್ರೀವ, ವಿಭೀಷಣ, ಧ್ರುವ, ಉಪಮನ್ಯು- ಮೊದಲಾದವರು ಅರ್ಥಾರ್ಥಿಗಳು. ಸನಕ, ನಾರದ, ಪ್ರಹ್ಲಾದ, ಪೃಥ್ವಿ, ಶುಕ- ಮೊದಲಾದವರು ಜ್ಞಾನಿಗಳು. ಇವರಲ್ಲಿ ಮೊದಲನೆ ಮೂವರಲ್ಲಿ ಜಿಜ್ಞಾಸು ವಾದವನು ಜ್ಞಾನಕ್ಕೆ ಬಹು ಹತ್ತಿರದಲ್ಲಿರುವನು. ಆರ್ತನೂ ಅರ್ಥಾರ್ಥಿಯೂ ಮೊದಲು ಜಿಜ್ಞಾಸುಗಳಾಗಿ ಆಮೇಲೆ ಜ್ಞಾನವನ್ನು ಪಡೆಯಬೇಕಾಗುವದು. ಜ್ಞಾನಿಯ ವಿಷಯ ಈ ಮೂವರಿಗಿಂತ ಬೇರೆ. (ತೇಷಾಂ) ಆ ನಾಲ್ವರಲ್ಲಿ (ನಿತ್ಯಯುಕ್ತಃ) ತಮ್ಮ ಪೀಡೆ ಕಳೆಯುವವರೆಗೆ ಅಥವಾ ತಾವು ಬೇಡಿದ್ದು ದೊರೆಯುವವರೆಗೆ ಅಥವಾ ತನಗೆ ತಿಳಿಯುವವರೆಗೆ ಮಾತ್ರ ನನ್ನಲ್ಲಿ ಮನಸ್ಸಿಡುವವನಾಗದೆ ಯಾವಾಗಲೂ ನನ್ನನ್ನೆ ಹೊಂದಿಕೊಂಡಿರುವವನಾಗಿಯೂ (ಏಕಭಕ್ತಿಃ) ಪೀಡೆ ಹೋಗಬೇಕೆಂಬುದರ ಮೇಲೆ, ಬೇಕಾದ ಹಣಕಾಸಿನ ಮೇಲೆ ಅಥವಾ ಜ್ಞಾನಸಂಪಾದನೆಯ ಮೇಲೆ ಇರುವ ಪ್ರೀತಿಗಾಗಿ ನನ್ನ ಮೇಲೆ ಪ್ರೀತಿಯನ್ನು ಮಾಡದೆ ನಾನು ತನ್ನ ಆತ್ಮವಾಗಿರುವದಕ್ಕಾಗಿ ನನ್ನ ಮೇಲೆ ಪ್ರೀತಿಯನ್ನು ಮಾಡುವವನಾಗಿಯೂ ಇರುವ (ಜ್ಞಾನೀ) ಜ್ಞಾನಿಯು

(ವಿಶಿಷ್ಟತೇ) ಹೆಚ್ಚಿನವನಾಗಿರುತ್ತಾನೆ. (ಹಿ) ಏಕೆಂದರೆ ಜ್ಞಾನಿಯು ನನ್ನನ್ನು ತನ್ನ ಆತ್ಮವಾಗಿ ತಿಳಿಯುವದರಿಂದ (ಅಹಂ) ನಾನು (ಜ್ಞಾನಿನಃ) ಜ್ಞಾನಿಗೆ (ಆತ್ಮರ್ಥಂ) ಬಹಳ (ಪ್ರಿಯಃ) ಬೇಕಾದವನು. ಅವನು ನನ್ನ ಆತ್ಮವಾದ್ದರಿಂದ (ಸ ಚ) ಅವನೂ (ಮಮ) ನನಗೆ (ಪ್ರಿಯಃ) ಬೇಕಾದವನು.

ಆರ್ತ ಮೊದಲಾದ ಮೂವರು ಪ್ರಿಯರಲ್ಲವೋ? ಎಂದರೆ :—

ಉದಾರಾಃ ಸರ್ವಏವೈತೇ ಜ್ಞಾನೀ ತ್ವಾತ್ವೈವ ಮೇ ಮತಮ್ |

ಆಸ್ಥಿತಃ ಸ ಹಿ ಯುಕ್ತಾತ್ಮಾ ಮಾಮೇವಾನುತ್ತಮಾಂ ಗತಿಮ್ ||18||

(ಏತೇ) ಈ (ಸರ್ವ ಏವ) ಎಲ್ಲರೂ (ಉದಾರಾಃ) ಮೇಲಾದವರೇ. ಆದ್ದರಿಂದ ಮೂವರೂ ನನಗೆ ಪ್ರಿಯರೆ. (ಜ್ಞಾನೀ ತು) ಜ್ಞಾನಿಯಾದರೂ (ಆತ್ಮೈವ) ನನ್ನ ಸ್ವರೂಪವೆ ಎಂದು (ಮೇ) ನನ್ನ (ಮತಂ) ಅಭಿಪ್ರಾಯವು. ತನಗಿಂತ ಭಿನ್ನವಾದದ್ದನ್ನು ಪ್ರಿಯವೆಂದೂ ಅಪ್ರಿಯವೆಂದೂ ಹೇಳುವದು ರೂಢಿ ಯಷ್ಟೆ. ಜ್ಞಾನಿಯು ನನಗಿಂತ ಭಿನ್ನನಲ್ಲವಾದ್ದರಿಂದ ಅವನನ್ನು ಆರ್ತ ಮೊದಲಾದವರ ಸಾಲಿನಲ್ಲಿ ಸೇರಿಸುವದು ನನಗೆ ಸಮತೃವಿಲ್ಲ ಪರಮಾರ್ಥ ದೃಷ್ಟಿಯಿಂದ ಯಾರೂ ನನ್ನಿಂದ ಭಿನ್ನರಲ್ಲವಾದರೂ ಜ್ಞಾನಿಯು ಇದನ್ನು ಅರಿತಿರುವ ದರಿಂದ ಅವನು ನನ್ನ ಆತ್ಮನು. ಉಳಿದವರಿಗೆ ಈ ಗುಟ್ಟು ಗೊತ್ತಿಲ್ಲವಾದ್ದರಿಂದ ಅವರ ತಿಳಿವಳಿಕೆಯಂತೆ ಅವರು ನನಗಿಂತ ಬೇರೆಯೆ. ಆದರೂ ಅವರು ಕಾರಣಾಂತರ ದಿಂದಲಾದರೂ ಕ್ಷುದ್ರದೇವತೆಗಳ ಕಡೆಗೆ ಹೋಗದೆ ನನಗೇ ಶರಣು ಬಂದಿರುವದ ರಿಂದ ನನಗೆ ಪ್ರಿಯರಾದರು. ಜ್ಞಾನಿಯು ಮಾತು ಹಾಗಲ್ಲ. (ಹಿ) ಏಕೆಂದರೆ (ಸಃ) ಅವನು (ಯುಕ್ತಾತ್ಮಾ) ಮನಸ್ಸನ್ನು ಸಮತ್ವದಲ್ಲಿಟ್ಟುಕೊಂಡವನಾಗಿ (ಅನುತ್ತಮಾಂ) ಸರ್ವೋತ್ಕೃಷ್ಟವಾದ (ಗತಿಂ) ಗತಿಯ ರೂಪವಾದ (ಮಾಮೇವ) ನನ್ನನ್ನೇ (ಆಸ್ಥಿತಃ) ಪಡೆದೇ ಇರುವನು.

ಅಂಥ ಜ್ಞಾನಿಗಳ ಸಂಖ್ಯೆ ಕಡಿಮೆಯಾಗಿರುವದೇಕೆಂದರೆ :—

ಬಹೂನಾಂ ಜನ್ಮನಾಮಂತೇ ಜ್ಞಾನವಾನ್ಮಾಂ ಪ್ರಪದ್ಯತೇ |

ವಾಸುದೇವಃ ಸರ್ವಮಿತಿ ಸ ಮಹಾತ್ಮಾ ಸುದುರ್ಲಭಃ || 19 ||

(ಬಹೂನಾಂ) ಅನೇಕವಾದ (ಜನ್ಮನಾಂ) ಜನ್ಮಗಳ (ಅಂತೇ) ಕೊನೆಯಲ್ಲಿ ಎಂದರೆ ಬರೀ ಹುಟ್ಟಿ ಸಾಯುವ ಅನೇಕ ಜನ್ಮಗಳ ಕೊನೆಯಲ್ಲಲ್ಲ ಜ್ಞಾನಕ್ಕೆ

ಸಾಧನವಾದ ಸಂಸ್ಕಾರಗಳನ್ನು ಪಡೆದ ಅನೇಕ ಜನ್ಮಗಳ ಕೊನೆಯಲ್ಲಿ (ಜ್ಞಾನವಾನ್) ತನ್ನ ಜ್ಞಾನವನ್ನು ಹಣ್ಣು ಮಾಡಿಕೊಂಡವನು “(ವಾಸುದೇವಃ) ಶ್ರೀಮನ್ನಾರಾಯಣನೇ (ಸರ್ವಂ) ಸಮಸ್ತಜಗದ್ರೂಪವಾಗಿರುವನು. ಎಂದರೆ ಹಾಲು ಮೊಸರಾಗುವಂತೆ ಅಲ್ಲ, ಹಾಗಾದ ಪಕ್ಷದಲ್ಲಿ ಹಾಲಿನ ಸ್ವರೂಪವು ಕೆಟ್ಟು ಹೋದಂತೆ ಶ್ರೀಮನ್ನಾರಾಯಣನ ಸ್ವರೂಪವೂ ಕೆಡಬೇಕಾಗಿ ಬಂದೀತು. ಮತ್ತೆ ಹೇಗೆಂದರೆ- ಒಂದು ಕಡೆ ಹಗ್ಗವಿರುವಾಗ ಮಬ್ಬುಗತ್ತಲೆಯಲ್ಲಿ ಅದು ಚೆನ್ನಾಗಿ ಕಾಣದೆ ಹಾವಾಗಿಯೋ ನೀರಿನ ಕೋಡಿಯಾಗಿಯೋ ಹೂವಿನ ಮಾಲೆಯಾಗಿಯೋ ಕೋಲಾಗಿಯೋ ನೆಲದ ಬಿರುಕಾಗಿಯೋ ಕಾಣುವಾಗ ಈ ಹಾವು ಮೊದಲಾದವೆಲ್ಲವೂ ಹಗ್ಗವೆ ಎಂಬ ಜ್ಞಾನವಾಗುವಂತೆ ಜಗದ್ರೂಪವಾಗಿ ಕಾಣುವದೆಲ್ಲ ಶ್ರೀಮನ್ನಾರಾಯಣನ ಸ್ವರೂಪವೆ” (ಇತಿ) ಎಂದು (ಮಾಂ) ನನ್ನನ್ನು (ಪ್ರಪದ್ಯತೇ) ಭಜಿಸುವನು (ಸಃ) ಆ (ಮಹಾತ್ಮಾ) ದೊಡ್ಡ ಮನಸ್ಸುಳ್ಳವನು (ಸುದುರ್ಲಭಃ) ಬಹುಕಡಿಮೆ.

ಆ ಬುದ್ಧಿ ಎಲ್ಲರಿಗೂ ಏಕಾಗುವುದಿಲ್ಲವೆಂದರೆ :—

ಕಾಮೈಸ್ತೈಸ್ತೈ ಹೃತಜ್ಞಾನಾಃ ಪ್ರಪದ್ಯಂತೇಽನ್ಯದೇವತಾಃ |

ತಂ ತಂ ನಿಯಮಮಾಸ್ಥಾಯ ಪ್ರಕೃತ್ಯಾ ನಿಯತಾಃ ಸ್ವಯಾ || 20 ||

(ತೈಸ್ತೈಃ) ಆಯಾ (ಕಾಮೈಃ) ಹೊನ್ನು, ಹೆಣ್ಣು, ಮಣ್ಣು - ಮೊದಲಾದ ಬಯಕೆಗಳಿಂದ (ಹೃತಜ್ಞಾನಾಃ) ಕಳೆದುಕೊಂಡ ವಿವೇಕವುಳ್ಳವರಾಗಿ ಎಂದರೆ ಹೊನ್ನು ಮೊದಲಾದವುಗಳು ಮೂರುಗಳಿಗೆಯ ಬಾಳಿನವುಗಳೆಂಬುದನ್ನರಿಯದೆ ಅವುಗಳನ್ನು ಬಯಸಿ ತಮ್ಮ ವಿವೇಕವನ್ನು ಹಾಳುಮಾಡಿಕೊಂಡು (ಸ್ವಯಾ) ತಮ್ಮ (ಪ್ರಕೃತ್ಯಾ) ಸ್ವಭಾವದಿಂದ ಎಂದರೆ ಹಿಂದಿನ ಜನ್ಮಗಳ ಸಂಸ್ಕಾರಗಳ ಬಲದಿಂದ (ನಿಯತಾಃ) ಅಪ್ಪಣೆಯನ್ನು ಹೊಂದಿದವರಾಗಿ (ತಂ ತಂ) ಆಯಾ (ನಿಯಮಂ) ಕಟ್ಟುಪಾಡನ್ನು ಎಂದರೆ ಯಾವ ಯಾವ ದೇವತೆಯ ಆರಾಧನೆಯನ್ನು ಹೇಗೆ ಹೇಗೆ ಮಾಡಬೇಕೆಂದು ವಿಧಿ ಇದೆಯೋ ಆ ಜಪ, ಉಪವಾಸ, ಪ್ರದಕ್ಷಿಣೆ, ನಮಸ್ಕಾರ-ಮೊದಲಾದವುಗಳನ್ನು (ಆಸ್ಥಾಯ) ಅವಲಂಬಿಸಿ (ಅನ್ಯದೇವತಾಃ) ತಮ್ಮ ಬಯಕೆಗಳನ್ನು ತೀರಿಸುವಂಥ ಇಂದ್ರ, ಅಗ್ನಿ- ಮೊದಲಾದ ಬೇರೆ ಬೇರೆ ದೇವತೆಗಳನ್ನು (ಪ್ರಪದ್ಯಂತೇ) ಭಜಿಸುತ್ತಾರೆ.

ಆದರೂ ಅವರು ಪ್ರಕಾರಾಂತರದಿಂದ ಸರ್ವದೇವಸ್ವರೂಪನಾದ ನನಗೇ

ಶರಣು ಬಂದವರಾಗುವದರಿಂದ :—

ಯೋ ಯೋ ಯಾಂ ಯಾಂ ತನುಂ ಭಕ್ತಃ ಶ್ರದ್ಧಯಾರ್ಚಿತು ಮಿಚ್ಛತಿ |  
ತಸ್ಯ ತಸ್ಯಾಚಲಾಂ ಶ್ರದ್ಧಾಂ ತಾಮೇವ ವಿದಧಾಮ್ಯಹಮ್ ||21||

(ಯೋ ಯೋ ಭಕ್ತಃ) ಏನಾದರೊಂದನ್ನು ಬಯಸುವ ಯಾವ ಯಾವ ಭಕ್ತನು (ಯಾಂ ಯಾಂ ತನುಂ) ಯಾವ ಯಾವ ಇತರ ದೇವತೆಯ ಮೂರ್ತಿಯನ್ನು (ಶ್ರದ್ಧಯಾ) ವಿಶ್ವಾಸದಿಂದ (ಅರ್ಚಿತುಂ) ಪೂಜಿಸುವದಕ್ಕೆ (ಇಚ್ಛತಿ) ಬಯಸುತ್ತಾನೋ (ತಸ್ಯ ತಸ್ಯ) ಆಯಾ ಭಕ್ತನಿಗೆ (ಅಹಂ) ನಾನು (ತಾಮೇವ) ಆ ದೇವತೆಯನ್ನು ಕುರಿತೇ (ಅಚಲಾಂ) ಕದಲದೆ ಇರುವಂಥ (ಶ್ರದ್ಧಾಂ) ವಿಶ್ವಾಸವನ್ನು (ವಿದಧಾಮಿ) ನೆಲೆಗೊಳಿಸುವೆನು.

ಅದರಿಂದೇನಾಗುವದೆಂದರೆ :—

ಸ ತಯಾ ಶ್ರದ್ಧಯಾ ಯುಕ್ತಸ್ತಸ್ಯಾರಾಧನಮಿಹತೇ |  
ಲಭತೇ ಚ ತತಃ ಕಾಮಾನ್ಮಯೈವ ವಿಹಿತಾನ್ ಹಿ<sup>1</sup> ತಾನ್ || 22 ||

(ಸಃ) ಆ ಭಕ್ತನು (ತಯಾ) ಆ (ಶ್ರದ್ಧಯಾ) ವಿಶ್ವಾಸದಿಂದ (ಯುಕ್ತಃ) ಕೂಡಿದವನಾಗಿ (ತಸ್ಯ) ಆ ಬೇರೆ ದೇವತೆಯ (ಆರಾಧನಂ) ಪೂಜೆಯನ್ನು (ಈಹತೇ) ಮಾಡುತ್ತಾನೆ. ಎಲ್ಲ ದೇವತೆಗಳ ಆತ್ಮನೂ ನಾನೆ ಆದ್ದರಿಂದ ಆ ದೇವತಾ ರೂಪದ ಮೂಲಕವಾಗಿ ಆ ಪೂಜೆಯ ಫಲವನ್ನು ನಾನೆ ಕೊಡುತ್ತೇನೆ. (ಹಿ) ಆದ್ದರಿಂದ (ಮಯೈವ) ಸರ್ವಜ್ಞನಾದ ನನ್ನಿಂದಲೇ (ವಿಹಿತಾನ್) ಕರ್ಮಕ್ಕೆ ತಕ್ಕ ಫಲವೆಂದು ಕೊಡಲ್ಪಟ್ಟಂಥ (ತಾನ್) ಆ (ಕಾಮಾನ್) ಬಯಸಿದ ಫಲಗಳನ್ನು (ತತಃ) ಆ ದೇವತಾರಾಧನೆಯಿಂದ (ಲಭತೇ ಚ) ಪಡೆದೂ ಪಡೆಯುತ್ತಾನೆ.

ಆ ಅನ್ಯದೇವತಾರಾಧನೆಯಲ್ಲಿರುವ ಕೊರತೆಯೇನೆಂದರೆ :—

ಅಂತವತ್ತು ಫಲಂ ತೇಷಾಂ ತದ್ಭವತ್ಯಲ್ಪಮೇಧಸಾಮ್ |  
ದೇವಾನ್ ದೇವಯಜೋ ಯಾಂತಿ ಮದ್ಭಕ್ತಾ ಯಾಂತಿ ಮಾ ಮಪಿ  
||23||

1. "ಹಿತಾನ್" ಎಂದು ಒಂದೇ ಶಬ್ದವಾದರೂ ಆಗಬಹುದು. ಆಗ 'ಆ ಭಕ್ತರು ತಮಗೆ ಹಿತವೆಂದು ಬಯಸಿದಂಥ' ಎಂದರ್ಥ.



ಅನ್ಯದೇವತಾಭಕ್ತರಿಗೂ ಆ ಅನ್ಯದೇವತಾರೂಪದಿಂದ ನಾನೇ ಫಲವನ್ನು ಕೊಟ್ಟರೂ (ಅಲ್ಪಮೇಧಸಾಂ ) ನನ್ನನ್ನು ಸರ್ವಾತ್ಮಸ್ವರೂಪನೆಂದು ತಿಳಿಯಲಾರದ ದಡ್ಡರಾದಂಥ (ತೇಷಾಂ ) ಆ ಅನ್ಯದೇವತಾಭಕ್ತರ (ತತ್ ) ಆ (ಫಲಂ) ಫಲವು (ಅಂತವತ್ತು) ನಾಶವಾಗತಕ್ಕದ್ದು (ಭವತಿ) ಆಗುತ್ತದೆ. ಪರಮಾತ್ಮಸ್ವರೂಪವನ್ನು ಭಜಿಸುವ ಆರ್ತ ಮೊದಲಾದವರಿಗೆ ದೊರೆಯುವ ಫಲವೂ ನಾಶವುಳ್ಳದ್ದೇ ಆದರೂ ಪರಮೇಶ್ವರನ ಮೇಲಿನ ಭಕ್ತಿಯ ಫಲಕ್ಕೂ ಅನ್ಯದೇವತೆಗಳ ಮೇಲಿನ ಭಕ್ತಿಯ ಫಲಕ್ಕೂ ವ್ಯತ್ಯಾಸವಿದೆ. ಅದೇನೆಂದರೆ ಸತ್ತ ಮೇಲೆ (ದೇವಯಜಃ ) ಬೇರೆ ಬೇರೆ ದೇವತೆಗಳನ್ನು ಪೂಜೆಮಾಡುವವರು, ಕೊನೆಗೆ (ದೇವಾನ್ ) ಆ ದೇವತೆಗಳನ್ನು (ಯಾಂತಿ ) ಪಡೆಯುತ್ತಾರೆ. ಎಂದರೆ ಆಯಾ ದೇವತೆಗಳ ಲೋಕಕ್ಕೆ ಹೋಗುತ್ತಾರೆ. (ಮದ್ಭಕ್ತಾಃ ) ನನ್ನ ಭಕ್ತರು (ಮಾಮಪಿ) ನನ್ನ ಸ್ವರೂಪವನ್ನೆ (ಯಾಂತಿ ) ಪಡೆಯುತ್ತಾರೆ.

ಎಲ್ಲರೂ ಪರಮಾತ್ಮ ಸ್ವರೂಪಕ್ಕೆ ಏಕೆ ಶರಣುಬರುವದಿಲ್ಲವೆಂದರೆ :—

ಅವ್ಯಕ್ತಂ ವ್ಯಕ್ತಿಮಾಪನ್ನಂ ಮನ್ಯಂತೇ ಮಾಮಬುದ್ಧಯಃ |

ಪರಂ ಭಾವಮಜಾನಂತೋ ಮಮಾವ್ಯಯಮನುತ್ತಮಮ್ || 24 ||

(ಅವ್ಯಂ) ಎಂದೆಂದಿಗೂ ಹೋಗದಿರುವಂಥ (ಅನುತ್ತಮಂ ) ಇದಕ್ಕಿಂತ ಹೆಚ್ಚಿನದಿನ್ನಿಲ್ಲವೆನಿಸಿರುವಂಥ (ಮಮ) ನನ್ನ (ಪರಂ ಭಾವಂ) ಪರಮಾತ್ಮ ಸ್ವರೂಪವನ್ನು (ಅಜಾನಂತಃ ) ತಿಳಿಯದವರಾಗಿ (ಅವ್ಯಕ್ತಂ) ಇಂದ್ರಿಯಗಳಿಗಾಗಲಿ ಮನಸ್ಸಿಗಾಗಲಿ ಗೋಚರವಾಗುವ ಯಾವ ಆಕಾರವೂ ಇಲ್ಲದಂಥ (ಮಾಂ) ನನ್ನನ್ನು (ಅಬುದ್ಧಯಃ) ಅವಿವೇಕಿಗಳು (ವ್ಯಕ್ತಿಂ ) ಇಂದ್ರಿಯಗಳಿಗೂ ಮನಸ್ಸಿಗೂ ಗೋಚರ ವಾಗುವಂಥ ಒಂದು ರೂಪವನ್ನು (ಆಪನ್ನಂ) ಈಗ ಪಡೆದಿರುವವನೆಂದು (ಮನ್ಯಂತೇ) ತಿಳಿಯುತ್ತಾರೆ. ಇದರಿಂದಲೇ ಆ ಅವಿವೇಕಿಗಳು ಪರಮೇಶ್ವರನಾದ ನನ್ನ ಅವ್ಯಕ್ತಸ್ವರೂಪವನ್ನು ಬಿಟ್ಟು ಇಂದ್ರಾದಿದೇವತೆಗಳ ರೂಪವಾದ ವ್ಯಕ್ತಸ್ವರೂಪ ವನ್ನಾರಾಧಿಸುತ್ತಾರೆ. ವ್ಯಕ್ತಸ್ವರೂಪವು ಬರೀ ತೋರಿಕೆಯದಾದ್ದರಿಂದ ಅದರ ಆರಾಧನೆಗೆ ವಿನಾಶಿಯಾದ ಫಲ. ಅವ್ಯಕ್ತಸ್ವರೂಪವು ನಿಜವಾದದ್ದಾದ್ದರಿಂದ ಅದರ ಆರಾಧನೆಗೆ ಅವಿನಾಶಿಯಾದ ಫಲ.

ಅವರು ನನ್ನನ್ನು ಏಕೆ ತಿಳಿಯಲಾರರೆಂದರೆ :—

ನಾಹಂ ಪ್ರಕಾಶಃ ಸರ್ವಸ್ಯ ಯೋಗಮಾಯಾಸಮಾವೃತಃ |  
ಮೂಢೋಽಯಂ ನಾಭಿಜಾನಾತಿ ಲೋಕೋ ಮಾಮಜಮವ್ಯಯಮ್

|| 25 ||

(ಯೋಗಮಾಯಾಸಮಾವೃತಃ) ಸತ್ತ್ವ, ರಜ, ತಮ- ಈ ಮೂರು ಗುಣಗಳ ಸಮ್ಮೇಲನದ ರೂಪವಾದ ಮಾಯೆಯ ಮುಸುಕನ್ನು ಹಾಕಿಕೊಂಡಿರುವ (ಅಹಂ) ನಾನು (ಸರ್ವಸ್ಯ) ಆ ಮುಸುಕನ್ನು ಒಂದು ಪಕ್ಕಕ್ಕೆ ಸರಿಸಿ ದಿಟ್ಟಿಸಿ ನೋಡಲಾರದಿರುವ ಎಲ್ಲರಿಗೂ (ನ ಪ್ರಕಾಶಃ) ಕಾಣಬರುವವನಲ್ಲ ಜನರು ನನ್ನನ್ನು ಕಾಣದಿರಲೆಂದು ನಾನಾಗಿ ಮುಸುಕನ್ನು ಹಾಕಿಕೊಂಡಿಲ್ಲ ಆ ಮುಸುಕೆಂಬುದು ಗುಣಗಳ ರೂಪವಾದ ನನ್ನ ಶಕ್ತಿ ಗುಣಗಳ ವಿಷಯವನ್ನು ಬೇರೆ ಮಾಡಿ ದಿಟ್ಟಿಸಿ ನೋಡಿದರೆ ಆ ಮುಸುಕನ್ನು ಸರಿಸಿ ನೋಡಿದಂತಾಯಿತು. ಹಾಗೆ ನೋಡಿದವರಿಗೆ ನಾನು ಕಂಡೇ ಕಾಣುವೆನು. ನಾನು ಕಾಣದೆ ಇರುವುದು ಶಕ್ಯವೇ ಇಲ್ಲ (ಮೂಢಃ) ಗುಣಗಳ ವಿಷಯವನ್ನೂ ನನ್ನನ್ನೂ ಬೇರೆ ಬೇರೆ ಮಾಡಿ ಗುಣಗಳ ವಿಷಯವನ್ನೊಂದು ಮೂಲೆಗೆ ತಳ್ಳಲಾರದ ದಡ್ಡತನವುಳ್ಳ (ಅಯಂ) ಈ (ಲೋಕಃ) ಜಗತ್ತಿನ ಜನರು (ಅಜಂ) ಹುಟ್ಟುವಿಕೆ ಇಲ್ಲದಂಥ ಮತ್ತು (ಅವ್ಯಯಂ) ನಾಶವಿಲ್ಲದಂಥ (ಮಾಂ) ನನ್ನನ್ನು (ನಾಭಿಜಾನಾತಿ) ಚೆನ್ನಾಗಿ ತಿಳಿಯಲಾರರು. ಗುಣಗಳ ಮೂಲಕವಾಗಿ ಕಾಣುವ ನನ್ನ ಛಾಯೆಯನ್ನು ನೋಡಿ ಜನರು ನನ್ನನ್ನು ವಸುದೇವನ ಮನೆಯಲ್ಲಿ ಹುಟ್ಟಿದ ಅಥವಾ ಬೇರೆ ಕಡೆ ಮೈದೋರಿದ ಒಂದು ಆಕಾರದವನೆಂದೂ ಕೊನೆಗೆ ಇಲ್ಲದಂತಾಗುವವನೆಂದೂ ತಿಳಿಯುವರು.

ಆದ್ದರಿಂದ :—

ವೇದಾಹಂ ಸಮತೀತಾನಿ ವರ್ತಮಾನಾನಿ ಚಾರ್ಜುನ |

ಭವಿಷ್ಯಾಣಿ ಚ ಭೂತಾನಿ ಮಾಂ ತು ವೇದ ನ ಕಶ್ಚನ || 26 ||

(ಅರ್ಜುನ) ಅರ್ಜುನನೆ, ಕೇಳು. ಆ ಮಾಯೆಯ ಮುಸುಕು ನನ್ನ ಕಣ್ಣಿಗೇನೂ ಮರೆಯನ್ನು ಮಾಡಲಾರದು. ಆದ್ದರಿಂದಲೇ (ಅಹಂ) ನಾನು (ಸಮತೀತಾನಿ) ಹಿಂದೆಲ್ಲ ಹುಟ್ಟಿಹೋದಂಥ (ವರ್ತಮಾನಾನಿ ಚ) ಈಗ ಇರುವಂಥ ಮತ್ತು (ಭವಿಷ್ಯಾಣಿ ಚ) ಮುಂದೆ ಹುಟ್ಟಿ ಹೋಗುವಂಥ (ಭೂತಾನಿ) ಸಮಸ್ತಪ್ರಾಣಿಗಳನ್ನೂ (ವೇದ) ತಿಳಿದಿದ್ದೇನೆ. ಸರ್ವಕ್ಕೂ ಆಧಾರವು ನಾನೆ ಆದ್ದರಿಂದ ನನಗೆ ತಿಳಿಯದ್ದು ಯಾವದೂ ಇಲ್ಲ (ಮಾಂ ತು) ನನ್ನನ್ನಾದರೂ (ಕಶ್ಚನ) ನನ್ನ

ಭಕ್ತನ ಹೊರತು ಮತ್ತೆ ಯಾರೂ (ನ ವೇದ ) ತಿಳಿಯುವದಿಲ್ಲ. ಮಾಯಾವಿಯ ನಿಜವನ್ನು ಅವನ ಶಿಷ್ಯರೂ ಪುತ್ರಾದಿಗಳೂ ತಿಳಿಯುವರೇ ಹೊರತು ಎಲ್ಲರೂ ತಿಳಿಯಲಾರರಷ್ಟೆ. ಆದ್ದರಿಂದಲೇ ಎಲ್ಲರೂ ನನ್ನ ಪರಮಾತ್ಮಸ್ವರೂಪವನ್ನು ತಿಳಿಯುವದಿಲ್ಲ.

ನಾನು ಕಾಣದಂತೆ ಅವರಿಗೆ ಅಡ್ಡಿಯಾಗಿರುವದೇನೆಂದರೆ :—

ಇಚ್ಛಾದ್ವೇಷಸಮುತ್ಥೇನ ದ್ವಂದ್ವಮೋಹೇನ ಭಾರತ |

ಸರ್ವಭೂತಾನಿ ಸಂಮೋಹಂ ಸರ್ಗೇ ಯಾಂತಿ ಪರಂತಪ || 27 ||

(ಭಾರತ, ಪರಂತಪ ) ಅರ್ಜುನನೇ, ಕೇಳು. (ಇಚ್ಛಾದ್ವೇಷಸಮುತ್ಥೇನ ) ಬೇಕು, ಬೇಡ- ಎಂಬ ಭಾವನೆಗಳಿಂದ ಹುಟ್ಟಿದಂಥ (ದ್ವಂದ್ವಮೋಹೇನ) ಸುಖ, ದುಃಖ-ಮೊದಲಾದ ಜೋಡಿಗಳ ಆವೇಶಕ್ಕೊಳಗಾಗುವದರಿಂದ (ಸರ್ವಭೂತಾನಿ ) ಎಲ್ಲ ಪ್ರಾಣಿಗಳೂ (ಸರ್ಗೇ ) ಸೃಷ್ಟಿಕಾಲದಲ್ಲಿಯೇ (ಸಂಮೋಹಂ ) ಮುಂದುಗಾಣದಂಥ ಸ್ಥಿತಿಯನ್ನು (ಯಾಂತಿ ) ಪಡೆಯುತ್ತಾರೆ. ಹೀಗೆ ಬೇಕು, ಬೇಡ- ಎಂಬ ಭಾವನೆಗಳೇ ನನ್ನ ಪರಮಾತ್ಮಸ್ವರೂಪದ ಜ್ಞಾನಕ್ಕೆ ಅಡ್ಡಿನಿಂತಿರುವವು. ಬೇಕು, ಬೇಡ- ಎಂಬ ಭಾವನೆಗಳ ಆವೇಶಕ್ಕೆ ಸಿಕ್ಕಿದವನಿಗೆ ಹೊರಗಣ ವಸ್ತುಗಳ ವಿವೇಕವೇ ಇರುವದಿಲ್ಲ. ಇನ್ನು ಅಂತರಾತ್ಮನನ್ನು ಅದು ಹೇಗೆ ತಿಳಿಯಗೊಟ್ಟಿತು?

ಬೇಕು, ಬೇಡ- ಎಂಬ ಭಾವನೆಗಳ ರೂಪವಾದ ತಡೆಯನ್ನು ಕಳೆದುಕೊಂಡು ನನ್ನನ್ನು ಭಜಿಸುವದಕ್ಕೆ ದಾರಿಯೇನೆಂದರೆ :—

ಯೇಷಾಂ ತ್ವಂತಗತಂ ಪಾಪಂ ಜನಾನಾಂ ಪುಣ್ಯಕರ್ಮಣಾಮ್ |

ತೇ ದ್ವಂದ್ವಮೋಹನಿರ್ಮುಕ್ತಾಃ ಭಜಂತೇ ಮಾಂ ದೃಢವ್ರತಾಃ || 28 ||

(ಪುಣ್ಯಕರ್ಮಣಾಂ ) ಅನೇಕ ಜನ್ಮಗಳಿಂದ ಚಿತ್ತಶುದ್ಧಿಗೆ ಕಾರಣವಾದ ನಿಷ್ಕಾಮ ಕರ್ಮಗಳನ್ನೇ ಮಾಡುತ್ತಿರುವ (ಯೇಷಾಂ ತು) ಯಾವ (ಜನಾನಾಂ) ಜನರಿಗೆ (ಪಾಪಂ) ಅವರ ಹಿಂದಿನ ಅನೇಕ ಜನ್ಮಗಳ ಪಾಪಗಳ ಸಮುದಾಯವು (ಅಂತಗತಂ) ಕೊನೆಯಾಗಿ ಹೋಗಿರುವದೋ (ತೇ ) ಅವರು (ದ್ವಂದ್ವಮೋಹನಿರ್ಮುಕ್ತಾಃ ) ಸುಖ, ದುಃಖ-ಮೊದಲಾದ ಜೋಡಿಗಳ ಆವೇಶವನ್ನು ಹರಿಸಿಕೊಂಡವರಾಗಿ (ದೃಢವ್ರತಾಃ ) ಪರಮಾರ್ಥತತ್ವವಿದೇ ಸರಿಯೆಂದು ಗಟ್ಟಿಯಾದ ವ್ರತವನ್ನು ಧರಿಸಿದವರಾಗಿ (ಮಾಂ) ನನ್ನನ್ನು (ಭಜಂತೇ ) ಭಜಿಸುತ್ತಾರೆ. ಹಿಂದಿನ ಪಾಪಕರ್ಮಗಳ

ಫಲಗಳನ್ನೆಲ್ಲ ಅನುಭವಿಸಿಯೇ ತೀರಿಸುವದೆಂದರೆ ಅದು ಮುಗಿಯುವ ಮಾತಲ್ಲ ವಾದ್ದರಿಂದ ಪುಣ್ಯಕರ್ಮಗಳಿಂದ ಪಾಪಕರ್ಮಗಳನ್ನು ತಳಕ್ಕೆ ತುಳಿದವರು ಪರಮಾತ್ಮ ಸ್ವರೂಪವನ್ನು ತಿಳಿಯುವರು.

ಆಗ ಅವರ ಭಜನೆಯ ಉದ್ದೇಶವೇನಿರುವದೆಂದರೆ :—

ಜರಾಮರಣಮೋಕ್ಷಾಯ ಮಾಮಾಶ್ರಿತ್ಯ ಯತಂತಿ ಯೇ |

ತೇ ಬ್ರಹ್ಮ ತದ್ವಿದುಃ ಕೃತ್ಸ ಮಧ್ಯಾತ್ಮಂ ಕರ್ಮಚಾಖಿಲಮ್ || 29 ||

(ಯೇ) ಯಾರು (ಜರಾಮರಣಮೋಕ್ಷಾಯ) ಮುಪ್ಪು, ಸಾವು-ಮೊದಲಾದವುಗಳಿಂದಾಗುವ ಅನರ್ಥಕ್ಕೆ ಹೇಸಿ ಅವುಗಳ ಕುಣಿಕೆಯಿಂದ ನುಣುಚಿಕೊಳ್ಳಬೇಕೆಂದು (ಮಾಂ) ನನ್ನನ್ನು (ಆಶ್ರಿತ್ಯ) ಆಶ್ರಯಿಸಿ (ಯತಂತಿ) ಪ್ರಯತ್ನಿಸುತ್ತಾರೋ (ತೇ) ಅವರು (ತತ್) ಸಮಸ್ತ ಜಗತ್ತಿನ ಸೃಷ್ಟಿಸ್ಥಿತಿಲಯಗಳಿಗೆ ಕಾರಣವಾದಂಥ ಆ (ಬ್ರಹ್ಮ) ಪರಬ್ರಹ್ಮಸ್ವರೂಪವನ್ನೂ (ಅಧ್ಯಾತ್ಮಂ) ತನ್ನೊಳಗಿರುವ ಆತ್ಮದ ವಿಷಯವಾದದ್ದನ್ನೂ ಮತ್ತು (ಅಖಿಲಂ ಕರ್ಮಚ) ಅವೆರಡರ ಸ್ವರೂಪವನ್ನು ತಿಳಿಯುವ ಯೋಗ್ಯತೆಯನ್ನು ತಂದುಕೊಂಡುವ ಯಜ್ಞ, ದಾನ, ತಪಸ್ಸು - ಮೊದಲಾದ ಎಲ್ಲ ಕರ್ಮಗಳನ್ನೂ (ಕೃತ್ಸಂ) ಸಂಪೂರ್ಣವಾಗಿ (ವಿದುಃ) ತಿಳಿದುಕೊಳ್ಳುವರು.

ಆ ತಿಳಿವಳಿಕೆ ದೃಢವಾಗುವ ಬಗೆ ಹೇಗೆಂದರೆ :—

ಸಾಧಿಭೂತಾಧಿದೈವಂ ಮಾಂ ಸಾಧಿಯಜ್ಞಂ ಚ ಯೇ ವಿದುಃ |

ಪ್ರಯಾಣಕಾಲೇಽಪಿ ಚ ಮಾಂ ತೇ ವಿದುರ್ಯುಕ್ತಚೇತಸಃ || 30 ||

(ಮಾಂ) ನನ್ನನ್ನು (ಸಾಧಿಭೂತಾಧಿದೈವಂ) ಅಧಿಭೂತದಿಂದಲೂ ಅಧಿ ದೈವದಿಂದಲೂ ಕೂಡಿದವನೆಂದೂ (ಸಾಧಿಯಜ್ಞಂ ಚ) ಅಧಿಯಜ್ಞದಿಂದ ಕೂಡಿದವನೆಂದೂ (ಯೇ) ಯಾರು (ವಿದುಃ) ತಿಳಿಯುತ್ತಾರೋ (ಯುಕ್ತಚೇತಸಃ) ನನ್ನಲ್ಲಿಯೇ ಮನಸ್ಸನ್ನಿಟ್ಟಿರುವಂಥ (ತೇ) ಅವರು (ಪ್ರಯಾಣಕಾಲೇಽಪಿ ಚ) ಇಂದ್ರಿಯ, ಮನಸ್ಸು-ಮೊದಲಾದವುಗಳೆಲ್ಲ ಎಚ್ಚರತಪ್ಪುವಂಥ ಸಾವಿನ ಸಮಯ ದಲ್ಲಿಯೂ ಕೂಡ (ಮಾಂ) ನನ್ನನ್ನು (ವಿದುಃ) ತಿಳಿಯುವರು.

ಇಲ್ಲಿಗೆ ಜ್ಞಾನವಿಜ್ಞಾನಯೋಗವೆಂಬ

ಏಳನೆ ಅಧ್ಯಾಯವು ಮುಗಿಯಿತು.



## ಎಂಟನೆ ಅಧ್ಯಾಯ

ಪರಮಾತ್ಮನನ್ನು ಆಶ್ರಯಿಸಿದವರು ಬ್ರಹ್ಮ, ಅಧ್ಯಾತ್ಮ- ಮೊದಲಾದವುಗಳನ್ನೆಲ್ಲ ತಿಳಿಯುವರೆಂದು ಹೇಳಿದ ಮಾತನ್ನು ಕೇಳಿ ಅವುಗಳ ಅರ್ಥವನ್ನು ತಿಳಿಯಬೇಕೆಂದು,

ಅರ್ಜುನ ಉವಾಚ ಅರ್ಜುನನು ಕೇಳಿದ್ದು :—

ಕಿಂ ತದ್ಬ್ರಹ್ಮ ಕಿಮಧ್ಯಾತ್ಮಂ ಕಿಂ ಕರ್ಮ ಪುರುಷೋತ್ತಮ ।  
ಅಧಿಭೂತಂ ಚ ಕಿಂ ಪ್ರೋಕ್ತಮಧಿದೈವಂ ಕಿಮುಚ್ಯತೇ ॥ 1 ॥

ಅಧಿಯಜ್ಞಃ ಕಥಂ ಕೋಽತ್ರ ದೇಹೇಽಸ್ಮಿನ್ನಧುಸೂದನ ।  
ಪ್ರಯಾಣಕಾಲೇ ಚ ಕಥಂ ಜ್ಞೇಯೋಽಸಿ ನಿಯತಾತ್ಮಭಿಃ ॥ 2 ॥

(ಪುರುಷೋತ್ತಮ, ಮಧುಸೂದನ) ಶ್ರೀಕೃಷ್ಣನೇ, ಕೇಳು. (ತತ್) ಆ (ಬ್ರಹ್ಮ) ಬ್ರಹ್ಮವೆಂಬುವದು (ಕಿಂ) ಏನು ? (ಅಧ್ಯಾತ್ಮಂ) ಅಧ್ಯಾತ್ಮವೆಂಬುವದು (ಕಿಂ) ಏನು? (ಕರ್ಮ) ಕರ್ಮವೆಂದರೆ (ಕಿಂ) ಏನು ? (ಅಧಿಭೂತಂ ಚ) ಅಧಿಭೂತವೆಂದು (ಕಿಂ ಪ್ರೋಕ್ತಂ) ಏನನ್ನು ಹೇಳಿದೆ ? (ಅಧಿದೈವಂ) ಅಧಿವೈವವೆಂದು (ಕಿಮುಚ್ಯತೇ) ಯಾವದಕ್ಕೆ ಹೆಸರು ? (ಅಧಿಯಜ್ಞಃ) ಅಧಿಯಜ್ಞವೆನ್ನುವದು (ಅಸ್ಮಿನ್) ಈ (ದೇಹೇ) ದೇಹದಲ್ಲಿ (ಅತ್ರ) ಇಲ್ಲಿ (ಕಃ) ಯಾರು (ಕಥಂ) ಹೇಗೆ ? (ನಿಯತಾತ್ಮಭಿಃ) ಮನಸ್ಸನ್ನು ಬಿಗಿಹಿಡಿದವರಿಂದ (ಪ್ರಯಾಣಕಾಲೇ ಚ) ಇಂದ್ರಿಯ ಮೊದಲಾದವುಗಳೆಲ್ಲ ಎಚ್ಚರದಪ್ಪುವ ಸಾವಿನ ಸಮಯದಲ್ಲಿ ಕೂಡ (ಕಥಂ) ಹೇಗೆ (ಜ್ಞೇಯಃ) ತಿಳಿಯುವದಕ್ಕಾಗುವವನು (ಅಸಿ) ಆಗಿದ್ದಿ? ಈ ಏಳು ಪ್ರಶ್ನೆಗಳ ಉತ್ತರವನ್ನು ಹೇಳು.

ಶ್ರೀಭಗವಾನುವಾಚ ಶ್ರೀಕೃಷ್ಣನು ಹೇಳಿದ್ದು :—

ಅಕ್ಷರಂ ಬ್ರಹ್ಮ ಪರಮಂ ಸ್ವಭಾವೋಽಧ್ಯಾತ್ಮಮುಚ್ಯತೇ ।  
ಭೂತಭಾವೋದ್ಭವಕರೋ ವಿಸರ್ಗಃ ಕರ್ಮಸಂಜ್ಞಿತಃ ॥ 3 ॥

ಮೊದಲನೆಯದು ಬ್ರಹ್ಮವೆಂಬ ಶಬ್ದವು ಚತುರ್ಮುಖಬ್ರಹ್ಮನಿಗೂ ಇದ್ದರೂ<sup>1</sup> (ಅಕ್ಷರಂ) ನಾಶರಹಿತವಾದ (ಪರಮಂ) ಪರಬ್ರಹ್ಮವು (ಬ್ರಹ್ಮ) ಇಲ್ಲಿ ಹೇಳಿದ ಬ್ರಹ್ಮ. ಅಕ್ಷರವೆಂಬ ಮಾತು ಓಂ ಎಂಬ ವರ್ಣಕ್ಕೂ ಹೊಂದಿದರೂ 'ಪರಮಂ' ಎಂಬ ಮಾತಿನೊಡನೆ ಸಂಬಂಧವಿರುವಾಗ ಅದು ಓಂಕಾರಕ್ಕೆ ಸಲ್ಲುವದಿಲ್ಲ. ಓಂಕಾರವು ಪರಬ್ರಹ್ಮನಿಗೆ ವಾಚಕವಾದ್ದರಿಂದ ಅವನಿಗೊಪ್ಪುವ ಅಕ್ಷರವೆಂಬ ಮಾತನ್ನು ಅದಕ್ಕೆ ಹೇಳುವದಾಗಿದೆ. ಎರಡನೆಯದು (ಸ್ವಭಾವಃ) ತನ್ನ ಸ್ವರೂಪವನ್ನೇ ಪ್ರತಿದೇಹದಲ್ಲಿಯೂ ಅಂತರಾತ್ಮವಾಗಿ ಮಾಡಿರುವಿಕೆಯು (ಅಧ್ಯಾತ್ಮಂ) ಅಧ್ಯಾತ್ಮವು (ಉಚ್ಯತೇ) ಎನಿಸುವದು. ಮೂರನೆಯದು (ಭೂತಭಾವೋದ್ಭವಕರಃ) ಪ್ರಾಣಿ ಸಮೂಹಗಳ ಉತ್ಪತ್ತಿಯನ್ನು ಮಾಡುವಂಥ (ವಿಸರ್ಗಃ) ಹೋಮ, ದಾನ-ಮೊದಲಾದವು (ಕರ್ಮಸಂಜ್ಞಿತಃ) ಕರ್ಮವೆನಿಸುವದು. ಹೋಮ ಮೊದಲಾದ ಆಹುತಿಗಳಿಂದ ಮಳೆಬೆಳೆಗಳಾಗಿ ಜಗಚ್ಛಕ್ತವು ಸಾಗುವದೆಂಬ ವಿಷಯವನ್ನು ಹಿಂದೆಯೇ ಹೇಳಿದ್ದಾಗಿದೆ.

ಅಧಿಭೂತಂ ಕ್ಷರೋ ಭಾವಃ ಪುರುಷಶ್ಚಾಧಿದೈವತಮ್ |

ಅಧಿಯಜ್ಞೋಽಹಮೇವಾತ್ರ ದೇಹೇ ದೇಹಭೃತಾಂ ವರ

|| 4 ||

(ದೇಹಭೃತಾಂ) ದೇಹವನ್ನು ಧರಿಸಿರುವ ಪ್ರಾಣಿಗಳಲ್ಲೆಲ್ಲ (ವರ) ಶ್ರೇಷ್ಠನಾದ ಅರ್ಜುನನೇ, ಕೇಳು. ನಾಲ್ಕನೆಯದು (ಕ್ಷರಃ) ಹುಟ್ಟುವವುಗಳುಳ್ಳ (ಭಾವಃ) ವಸ್ತುಗಳೆಲ್ಲ (ಅಧಿಭೂತಂ) ಪ್ರಾಣಿಗಳಿಗಾಗಿ ಇರುವದರಿಂದ ಅಧಿಭೂತವೆನಿಸುವದು. ಐದನೆಯದು (ಪುರುಷಶ್ಚ) ಜಗತ್ತಿನಲ್ಲೆಲ್ಲ ಯಾವನು ತುಂಬಿಕೊಂಡಿರುವನೋ ಅಥವಾ ದೇಹವೆಂಬ ಪುರದಲ್ಲಿ ಯಾವನು ವಿಶ್ರಮಿಸಿಕೊಂಡಿರುವನೋ ಅಥವಾ ಯಾವನು ಸೂರ್ಯಬಿಂಬದಲ್ಲಿ ಅಂತರ್ಯಾಮಿಯಾಗಿ ಸಮಸ್ತಪ್ರಾಣಿಗಳ ಇಂದ್ರಿಯಗಳಿಗೂ ಒತ್ತಾಸೆಯನ್ನು ಕೊಡುವವನಾಗಿದ್ದಾನೋ ಆ ಹಿರಣ್ಯಗರ್ಭನು (ಅಧಿದೈವತಮ್) ಅಧಿದೈವತವು. ಇನ್ನು ಆರನೆಯದು (ಅತ್ರ) ಈ (ದೇಹೇ)

1. "ತದ್ವೈತದಕ್ಷರಂ ಗಾರ್ಗಿ ಬ್ರಾಹ್ಮಣಾ ಅಭಿವದಂತಿ ಅಸ್ಥೂಲಮನಣ್ಣ ಹ್ರಸ್ವಮದೀರ್ಘಂ ; ಏತಸ್ಯಾಕ್ಷರಸ್ಯ ಪ್ರಶಾಸನೇ ಗಾರ್ಗಿ ಸೂರ್ಯಾಚಂದ್ರಮಸೌ ವಿಧೃತೌ ತಿಷ್ಠತಃ ; ಏತಸ್ಮಿನ್ನು ಖಿಲ್ವಕ್ಷರೇ ಗಾರ್ಗ್ಯಾಕಾಶ ಓತಶ್ಚ ಪ್ರೋತಶ್ಚ" - ಓ ಗಾರ್ಗಿ, ಬ್ರಾಹ್ಮಣರು ಈ ಅಕ್ಷರವಾದ ಬ್ರಹ್ಮವನ್ನು ಅಸ್ಥೂಲ, ಅನಣು, ಅಹ್ರಸ್ವ, ಅದೀರ್ಘ- ಎಂದು ಹೇಳುತ್ತಾರೆ ; ಓ ಗಾರ್ಗಿ, ಈ ಅಕ್ಷರದ ಅಪ್ಪಣೆಯಂತೆ ಸೂರ್ಯಚಂದ್ರರು ನಿಯಮದಿಂದ ನಡೆಯುತ್ತಿರುವರು ; ಓ ಗಾರ್ಗಿ, ಈ ಅಕ್ಷರದಲ್ಲಿಯೇ ಆಕಾಶವು ಓತಪ್ರೋತವಾಗಿರುವದು. — ಶ್ರು.

ದೇಹದಲ್ಲಿ (ಅಧಿಯಜ್ಞಃ) ಸರ್ವಯಜ್ಞಗಳಿಗೂ ಅಭಿಮಾನಿಯಾದ ವಿಷ್ಣುವೆಂಬ ದೇವತೆಯು (ಅಹಮೇವ) ನಾನೆ.

ಇನ್ನು ಏಳನೆಯ ಪ್ರಶ್ನೆಯ ಉತ್ತರವನ್ನು ಕೇಳು :—

ಅಂತಕಾಲೇ ಚ ಮಾಮೇವ ಸ್ಮರನ್ಮುಕ್ತಾ ಕಲೇವರಮ್ |

ಯಃ ಪ್ರಯಾತಿ ಸ ಮದ್ಭಾವಂ ಯಾತಿ ನಾಸ್ತ್ಯತ್ರ ಸಂಶಯಃ || 5 ||

(ಯಃ) ಯಾವನು, ಯಾವಾಗಲೂ ನನ್ನಲ್ಲಿಯೇ ಮನಸ್ಸನ್ನಿಟ್ಟಿರುವದರ ಸಂಸ್ಕಾರದ ಬಲದಿಂದ (ಅಂತಕಾಲೇ ಚ) ಸಾವಿನ ಸಮಯದಲ್ಲಿಯೂ ಕೂಡ (ಮಾಮೇವ) ಪರಮೇಶ್ವರನಾದ ನನ್ನನ್ನೆ (ಸ್ಮರನ್) ಧ್ಯಾನಮಾಡುತ್ತ (ಕಲೇವರಂ) ಶರೀರವನ್ನು (ಮುಕ್ತಾ) ಬಿಟ್ಟು (ಪ್ರಯಾತಿ) ಹೋಗುತ್ತಾನೋ (ಸಃ) ಅವನು (ಮದ್ಭಾವಂ) ನನ್ನ ಸ್ವರೂಪವನ್ನು (ಯಾತಿ) ಪಡೆಯುತ್ತಾನೆ. (ಅತ್ರ) ಈ ವಿಷಯದಲ್ಲಿ (ಸಂಶಯಃ) ಸಂದೇಹವು (ನಾಸ್ತಿ) ಇಲ್ಲ.

ಈ ನಿಯಮವು ನನ್ನ ವಿಷಯದಲ್ಲಿ ಮಾತ್ರವೇ ಅಲ್ಲ ಮತ್ತೇನೆಂದರೆ :—

ಯಂ ಯಂ ವಾಪಿ<sup>1</sup> ಸ್ಮರನ್ಭಾವಂ ತ್ಯಜತ್ಯನ್ತೇ ಕಲೇವರಮ್ |

ತಂ ತಮೇವೈತಿ ಕೌಂತೇಯ ಸದಾ ತದ್ಭಾವಭಾವಿತಃ || 6 ||

(ಕೌಂತೇಯ) ಅರ್ಜುನನೇ, ಕೇಳು. (ಸದಾ) ಯಾವಾಗಲೂ ಎಡೆಬಿಡದ (ತದ್ಭಾವಭಾವಿತಃ) ಯಾವದೋ ಒಂದು ದೇವತೆಯನ್ನು ಧ್ಯಾನಮಾಡಿದ ಸಂಸ್ಕಾರದ ಬಲವುಳ್ಳವನಾಗಿ (ಯಂ ಯಂ ವಾಪಿ ಭಾವಂ) ಯಾವ ಯಾವ ರೂಪವನ್ನು (ಸ್ಮರನ್) ಚಿಂತಿಸುತ್ತ (ಅಂತೇ) ಸಾವಿನ ಸಮಯದಲ್ಲಿ (ಕಲೇವರಂ) ಶರೀರವನ್ನು (ತ್ಯಜತಿ) ಬಿಡುತ್ತಾನೋ (ತಂ ತಮೇವ) ತಾನು ಚಿಂತಿಸಿದ ಆಯಾ ದೇವತಾ ಸ್ವರೂಪವನ್ನೇ (ಏತಿ) ಪಡೆಯುತ್ತಾನೆ.

ಕೊನೆಯ ಭಾವನೆಯ ಫಲವು ಹೀಗಿರುವದರಿಂದ :—

ತಸ್ಮಾತ್ಸರ್ವೇಷು ಕಾಲೇಷು ಮಾಮನುಸ್ಮರ ಯುದ್ಧ್ಯ ಚ |

ಮಯ್ಯರ್ಪಿತಮನೋಬುದ್ಧಿರ್ಮಾಮೇವೈಷ್ಯಸ್ಯಸಂಶಯಃ || 7 ||

1. ಕೆಲವರು ಟೀಕಾಕಾರರು 'ಯಂ ಯಂ ವಾಪಿ' ಎಂಬ ಪಾಠಾಂತರವನ್ನು ಹಿಡಿದುಕೊಂಡಿರುತ್ತಾರೆ.

(ತಸ್ಮಾತ್) ಆದ್ದರಿಂದ (ಸರ್ವೇಷು ಕಾಲೇಷು) ಎಲ್ಲ ಸಮಯಗಳಲ್ಲಿಯೂ (ಮಾಂ) ನನ್ನನ್ನು (ಅನುಸ್ಮರ) ಚಿಂತಿಸು, ಈ ನನ್ನ ಧ್ಯಾನವು ನಿನ್ನ ಅಂತಃಕರಣದಲ್ಲಿ ಚೆನ್ನಾಗಿ ಮೈದುಂಬಿಕೊಳ್ಳುವದಕ್ಕೆ ತಕ್ಕದ್ದಾಗುವ ಹಾಗೆ ಈಗ ನೀನು ಅದನ್ನು ಆದಷ್ಟು ಅಭ್ಯಾಸಮಾಡುತ್ತ (ಯುದ್ಧ ಚ) ನಿನ್ನ ಶಾಸ್ತ್ರವಿಹಿತಕರ್ಮವಾದ ಯುದ್ಧವನ್ನೂ ಮಾಡು. ಹೀಗೆ ಚೆನ್ನಾಗಿ ಚಿತ್ತಶುದ್ಧಿಯನ್ನು ಮಾಡಿಕೊಂಡರೆ (ಮಯ್ಯರ್ಪಿತ ಮನೋಬುದ್ಧಿಃ) ಮನಸ್ಸನ್ನೂ ಬುದ್ಧಿಯನ್ನೂ ನನಗೆ ಒಪ್ಪಿಸಿದವನಾಗಿ (ಮಾಮೇವ) ನನ್ನ ಸ್ವರೂಪವನ್ನೆ (ಏಷ್ಯಸಿ) ಹೊಂದುತ್ತಿ (ಅಸಂಶಯಃ) ಈ ಮಾತಿಗೆರಡೆಲ್ಲ.

ಮತ್ತೇನೆಂದರೆ :—

ಅಭ್ಯಾಸಯೋಗಯುಕ್ತೇನ ಚೇತಸಾ ನಾನ್ಯಗಾಮಿನಾ |

ಪರಮಂ ಪುರುಷಂ ದಿವ್ಯಂ ಯಾತಿ ಪಾರ್ಥಾನುಚಿಂತಯನ್ || 8 ||

(ಪಾರ್ಥ) ಅರ್ಜುನನೇ, ಕೇಳು. (ಅಭ್ಯಾಸಯೋಗಯುಕ್ತೇನ) ಬೇರೆ ಬೇರೆ ವಿಷಯಾಕಾರಗಳನ್ನೇನೂ ಪಡೆಯದೆ ಪರಮಾತ್ಮಾಕಾರವಾದ ವೃತ್ತಿಯಾಗಿಯೇ ಎಣ್ಣೆಯ ಧಾರೆಯಂತೆ ಎಡೆಬಿಡದೆ ಹರಿಯುತ್ತಿರುವ ಸಾಧನದಿಂದ ಕೂಡಿದಂಥ ಮತ್ತು (ನಾನ್ಯಗಾಮಿನಾ) ವಿಷಯಗಳು ಎದುರಿಗಿದ್ದರೂ ಅವುಗಳ ಕಡೆಗೆ ಎರಗದಿರುವಂಥ (ಚೇತಸಾ) ಮನಸ್ಸಿನಿಂದ (ಅನುಚಿಂತಯನ್) ಶಾಸ್ತ್ರವೂ ಗುರುಗಳೂ ಹೇಳಿದಂತೆ ಧ್ಯಾನಮಾಡಿ (ಪರಮಂ) ನಿರತಿಶಯವಾದಂಥ ಮತ್ತು (ದಿವ್ಯಂ) ಸೂರ್ಯಮಂಡಲದಲ್ಲಿರುವಂಥ (ಪುರುಷಂ) ಪುರುಷನನ್ನು (ಯಾತಿ) ಹೊಂದುತ್ತಾನೆ.

ಎಂಥ ಪುರುಷನನ್ನೆಂದರೆ :—

ಕವಿಂ ಪುರಾಣಮನುಶಾಸಿತಾರ-

ಮಣೋರಣೀಯಾಂಸಮನುಸ್ಮರೇದ್ಯಃ |

ಸರ್ವಸ್ಯ ಧಾತಾರಮಚಿಂತ್ಯರೂಪ-

ಮಾದಿತ್ಯವರ್ಣಂ ತಮಸಃ ಪರಸ್ತಾತ್

|| 9 ||

(ಕವಿಂ) ಹಿಂದಿನದನ್ನೂ ಈಗಿನದನ್ನೂ ಮುಂದಿನದನ್ನೂ ಎಲ್ಲವನ್ನೂ ತಿಳಿಯುವಂಥ (ಪುರಾಣಂ) ಜಗತ್ತಿಗೆಲ್ಲ ಮೊದಲನೆಯ ಕಾರಣನಾದಂಥ



(ಅನುಶಾಸಿತಾರಂ) ಜಗತ್ತಿನ ಮೇಲೆಲ್ಲ ಅಧಿಕಾರವನ್ನು ನಡೆಸುವಂಥ ಅಥವಾ ಪ್ರಾಣಿಗಳ ಹೃದಯದಲ್ಲಿದ್ದು ಎಲ್ಲರನ್ನೂ ಅವರವರ ಕರ್ಮಗಳಿಗೆ ತಕ್ಕಂತೆ ನಡೆಸುವಂಥ (ಅಣೋಃ) ಜಗತ್ತಿನಲ್ಲಿರುವ ಆಕಾಶ ಮೊದಲಾದ ಸೂಕ್ಷ್ಮ ಪದಾರ್ಥಗಳೆಲ್ಲ (ಅಣೀಯಾಂಸಂ) ಮನಸ್ಸಿಗೆ ಕೂಡ ನಿಲುಕದಷ್ಟು ಸೂಕ್ಷ್ಮವಾಗಿರುವಂಥ (ಸರ್ವಸ್ಯ) ಎಲ್ಲ ಕರ್ಮಗಳ ಫಲಗಳನ್ನೂ (ಧಾತಾರಂ) ಅವರವರಿಗೆ ತಕ್ಕಂತೆ ಹಂಚುವವನಾದಂಥ (ಅಚಿಂತ್ಯರೂಪಂ) ಚಿಂತಿಸುವದಕ್ಕೆ ಅಶಕ್ಯವಾದ ರೂಪ ವುಳ್ಳಂಥ (ತಮಸಃ ಪರಸ್ತಾತ್) ಅಜ್ಞಾನವೆಂಬ ಕತ್ತಲೆಯ ಆಚೆ ಇರುವಂಥ (ಆದಿತ್ಯವರ್ಣಂ) ನಿತ್ಯಪ್ರಕಾಶಸ್ವರೂಪನಾದ ಸೂರ್ಯನಂತೆ ನಿತ್ಯಚೈತನ್ಯಪ್ರಕಾಶ ವುಳ್ಳಂಥ ಪುರುಷನನ್ನು (ಯಃ) ಯಾವನು (ಅನುಸ್ಮರೇತ್) ಶಾಸ್ತ್ರವೂ ಗುರುಗಳೂ ಹೇಳಿದಂತೆ ಧ್ಯಾನಿಸುವನೋ,

ಮತ್ತು :—

ಪ್ರಯಾಣಕಾಲೇ ಮನಸಾಚಲೇನ

ಭಕ್ತ್ಯಾ ಯುಕ್ತೋ ಯೋಗಬಲೇನ ಚೈವ |

ಭ್ರುವೋರ್ಮಧ್ಯೇ ಪ್ರಾಣಮಾವೇಶ್ಯ ಸಮ್ಯಕ್

ಸ ತಂ ಪರಂ ಪುರುಷಮುಪೈತಿ ದಿವ್ಯಮ್

|| 10 ||

(ಪ್ರಯಾಣಕಾಲೇ) ದೇಹವನ್ನು ಬಿಟ್ಟು ಹೋಗುವ ಕಾಲದಲ್ಲಿ (ಅಚಲೇನ) ವಿಷಯದ ಕಡೆಗೆ ಜೋಲದೆ ಇರುವಂಥ (ಮನಸಾ) ಮನಸ್ಸಿನಿಂದ (ಭಕ್ತ್ಯಾ) ಪ್ರೇಮವಿಶೇಷದಿಂದ (ಯುಕ್ತಃ) ಕೂಡಿದವನಾಗಿ (ಯೋಗಬಲೇನ ಚೈವ) ಮನಸ್ಸನ್ನು ಆತ್ಮಾಕಾರವಾದ ಒಂದೇ ವೃತ್ತಿಯಲ್ಲಿ ಹೆಚ್ಚು ಹೆಚ್ಚು ಕಾಲ ಇಟ್ಟುಕೊಳ್ಳುವ ಸಾಮರ್ಥ್ಯದಿಂದಲೆ (ಪ್ರಾಣಂ) ಪ್ರಾಣವಾಯುವನ್ನು (ಭ್ರುವೋಃ) ಎರಡು ಹುಬ್ಬುಗಳ (ಮಧ್ಯೇ) ನಡುವೆ (ಸಮ್ಯಕ್) ಚೆನ್ನಾಗಿ (ಆವೇಶ್ಯ) ನಿಲ್ಲಿಸಿ, (ಸಃ) ಆ ಯೋಗಿಯು (ತಂ) ಮೇಲೆ ಹೇಳಿದಂಥ ಆ (ದಿವ್ಯಮ್) ಸೂರ್ಯಮಂಡಲದಲ್ಲಿರುವ (ಪರಂ ಪುರುಷಂ) ಪರಮಪುರುಷನನ್ನು (ಉಪೈತಿ) ಪಡೆಯುತ್ತಾನೆ.

ಧ್ಯಾನಕಾಲದಲ್ಲಿ ಸ್ಮರಣೆಗೆ ಉಪಯೋಗವಾದ ನಾಮವು ಯಾವ ದೆಂದರೆ :—

ಯದಕ್ಷರಂ<sup>1</sup> ವೇದವಿದೋ ವದಂತಿ  
 ವಿಶಂತಿ ಯದ್ಯತಯೋ ವೀತರಾಗಾಃ |  
 ಯದಿಚ್ಛಂತೋ ಬ್ರಹ್ಮಚರ್ಯಂ ಚರಂತಿ  
 ತತ್ತೇ ಪದಂ ಸಂಗ್ರಹೇಣ ಪ್ರವಕ್ಷ್ಯೇ

|| 11 ||

(ಯತ್) ಯಾವ (ಅಕ್ಷರಂ) ಪರಬ್ರಹ್ಮದ ಅಥವಾ ಅಪರಬ್ರಹ್ಮದ ಹೆಸರಾದ ಅಥವಾ ಶಾಲಿಗ್ರಾಮ ಮೊದಲಾದವುಗಳಂತೆ ಪ್ರತೀಕವಾದ ಅಕ್ಷರವನ್ನು (ವೇದವಿದಃ) ವೇದಾರ್ಥಗಳನ್ನೆಲ್ಲ ತಿಳಿದವರು (ವದಂತಿ) ಯಾವದೊಂದು ಧರ್ಮವೂ ಇಲ್ಲದ್ದೆಂದು ಎಂದರೆ ಎಲ್ಲಕ್ಕೂ ಮೀರಿದ್ದೆಂದು ಹೇಳುತ್ತಾರೊ ಮತ್ತು (ಯತ್) ಯಾವ ಅಕ್ಷರವನ್ನು (ವೀತರಾಗಾಃ) ಬೇಕುಬೇಡೆಂಬಿವುಗಳಿಲ್ಲದಂಥ (ಯತಯಃ) ಮನೋನಿಗ್ರಹ ಶಾಲಿಗಳು (ವಿಶಂತಿ) ತಮ್ಮ ಉಪಾಸನೆಯ ಪ್ರಭಾವ ದಿಂದ ಸೇರುತ್ತಾರೊ (ಯತ್) ಯಾವ ಅಕ್ಷರವನ್ನು (ಇಚ್ಛಂತಃ) ತಿಳಿದುಕೊಳ್ಳ ಬೇಕೆಂಬ ಬಯಕೆಯುಳ್ಳವರಾಗಿ ಸಾಧಕರು (ಬ್ರಹ್ಮಚರ್ಯಂ) ಭಿಕ್ಷಾನ್ನವನ್ನುಂಡು ಗುರುಸೇವೆಯನ್ನು ಮಾಡಿಕೊಂಡು ಅದರ ಸಾಧನೆಗಳನ್ನು (ಚರಂತಿ) ನಡೆಸಿ ಕೊಂಡಿರುವರೊ (ತತ್) ಆ (ಪದಂ) ಪಡೆಯುವದಕ್ಕೆ ಯೋಗ್ಯವಾದ ಬ್ರಹ್ಮವನ್ನು ಹೇಳುವ ಅಕ್ಷರವನ್ನು (ತೇ) ನಿನಗೆ (ಸಂಗ್ರಹೇಣ) ಸಂಕ್ಷೇಪವಾಗಿ (ಪ್ರವಕ್ಷ್ಯೇ) ಹೇಳುತ್ತೇನೆ.

ಯೋಗಧಾರಣೆಯಿಂದ ಕೂಡಿದ ಅದರ ಉಪಾಸನೆಯ ಕ್ರಮ ವೇನೆಂದರೆ :-

ಸರ್ವದ್ವಾರಾಣಿ ಸಂಯಮ್ಯ ಮನೋ ಹೃದಿ ನಿರುದ್ಧ್ಯ ಚ |  
 ಮೂರ್ಧ್ನಾಧ್ಯಾಯಾತ್ಮನಃ ಪ್ರಾಣಮಾಸ್ಥಿತೋ ಯೋಗಧಾರಣಾಮ್ ||

(ಸರ್ವದ್ವಾರಾಣಿ) ಹೊರಗಣ ವಿಷಯಗಳನ್ನು ಗ್ರಹಿಸುವ ಸಾಧನಗಳಾದ ಕಣ್ಣು, ಕಿವಿ - ಮೊದಲಾದ ಬಾಗಿಲುಗಳನ್ನೆಲ್ಲ (ಸಂಯಮ್ಯ) ತಡೆದುಕೊಂಡು

1. "ಸರ್ವೇ ವೇದಾ ಯತ್ಪದಮಾಮನಂಃ ತಪಾಂಸಿ ಸರ್ವಾಣಿ ಚ ಯದ್ವದಂತಿ | ಯದಿಚ್ಛಂತೋ ಬ್ರಹ್ಮಚರ್ಯಂ ಚರಂತಿ ತತ್ತೇ ಪದಂ ಸಂಗ್ರಹೇಣ ಬ್ರವೀಮ್ಯೋಮಿತ್ಯೇತತ್ ||" ಯಾವ ಪದವನ್ನು ಎಲ್ಲ ವೇದಗಳೂ ಮತ್ತು ಎಲ್ಲ ತಪಸ್ಸುಗಳೂ ಹೇಳುವವೂ ಯಾವದನ್ನು ಬಯಸಿ ಬ್ರಹ್ಮಚರ್ಯವನ್ನು ಮಾಡುತ್ತಾರೊ ಆ ಪದವನ್ನು ನಿನಗೆ ಸಂಕ್ಷೇಪವಾಗಿ ಹೇಳುತ್ತೇನೆ. ಅದು 'ಓಮ್' ಎಂಬುದು - ಶ್ರು.

ಎಂದರೆ ವಿಷಯಗಳ ದೋಷವನ್ನು ತಿಳಿಸಿಕೊಡುತ್ತ ಅವುಗಳನ್ನು ಕಣ್ಣು ಮೊದಲಾದವು ಒಳಕ್ಕೆ ಬಿಟ್ಟುಕೊಳ್ಳದ ಹಾಗೆ ಹಿಡಿತದಲ್ಲಿಟ್ಟುಕೊಂಡು (ಮನಃ) ಮನಸ್ಸನ್ನು, ಅಭ್ಯಾಸದಿಂದಲೂ ವೈರಾಗ್ಯದಿಂದಲೂ (ಹೃದಿ) ಹೃದಯದ ಸ್ಥಲದಲ್ಲಿ (ನಿರುದ್ಧ್ಯ ಚ) ನಿಲ್ಲಿಸಿಕೊಂಡು ಎಂದರೆ ವಿಷಯಗಳನ್ನು ಚಿಂತಿಸದೆ ಸುಮ್ಮನಿರುವಂತೆ ಬಿಗಿಹಿಡಿದು ಕೊಂಡು (ಆತ್ಮನಃ) ತನ್ನ (ಪ್ರಾಣಂ) ಪ್ರಾಣವಾಯುವನ್ನು (ಮೂರ್ಧ್ನಿ) ಗುರುಗಳು ಹೇಳಿಕೊಟ್ಟ ರೀತಿಯಿಂದ ಮೆಲ್ಲಗೆ ಹೃದಯದಿಂದ ಮೇಲಕ್ಕೆ ಹೋಗುವಂಥ ಸುಷುಮ್ನಾ ಎಂಬ ನಾಡಿಯ ಮೂಲಕವಾಗಿ ಏರಿಸಿ ನಡುನೆತ್ತಿಯಲ್ಲಿ (ಆಧಾಯ) ಇಟ್ಟುಕೊಂಡು (ಯೋಗಧಾರಣಾಮ್) ಈ ಪ್ರಕಾರವಾದ ಯೋಗಧಾರಣೆಯನ್ನು (ಆಸ್ಥಿತಃ) ಅಳವಡಿಸಿಕೊಂಡವನಾಗಿ,

ಮುಂದೇನು ಮಾಡಬೇಕೆಂದರೆ :—

ಓಮಿತೈಕಾಕ್ಷರಂ ಬ್ರಹ್ಮ ವ್ಯಾಹರನ್ಮಾಮನುಸ್ಮರನ್ ।

ಯಃ ಪ್ರಯಾತಿ ತ್ಯಜನ್ದೇಹಂ ಸ ಯಾತಿ ಪರಮಾಂ ಗತಿಮ್ ॥ 13 ॥

(ಓಂ ಇತಿ) ಓಂ ಎಂದು (ಏಕಾಕ್ಷರಂ) ಒಂದೇ ಅಕ್ಷರವಾಗಿರುವಂಥ (ಬ್ರಹ್ಮ) ಬ್ರಹ್ಮನ ಹೆಸರಾಗಿರುವದರಿಂದ ಬ್ರಹ್ಮವೆನಿಸಿಕೊಳ್ಳುವ ಓಂಕಾರವನ್ನು (ವ್ಯಾಹರನ್) ಉಚ್ಚರಿಸುತ್ತ ಮತ್ತು (ಮಾಂ) ಅದರ ಅರ್ಥವಾದ ನನ್ನನ್ನು (ಅನುಸ್ಮರನ್) ನೆನೆಯುತ್ತ, ನನ್ನ ಜ್ಞಾನವಾಗುವದರೊಳಗೇ (ಯಃ) ಯಾವನು (ದೇಹಂ) ಶರೀರವನ್ನು (ತ್ಯಜನ್) ಸುಷುಮ್ನಾನಾಡಿಯ ಬಾಗಿಲಿನಿಂದ ಬಿಟ್ಟು (ಪ್ರಯಾತಿ) ಸಾಯುತ್ತಾನೋ ಎಂದರೆ ಹೊರಬಿಳುತ್ತಾನೋ (ಸಃ) ಅವನು, ಬ್ರಹ್ಮಲೋಕದಲ್ಲಿ ದಿವ್ಯಭೋಗಗಳನ್ನು ಬಹುಕಾಲ ಭೋಗಿಸಿ ಅಲ್ಲಿ ಜ್ಞಾನವನ್ನು ಪಡೆದು ಅಲ್ಲಿಂದಲೆ (ಪರಮಾಂ) ಉತ್ಕೃಷ್ಟವಾದ (ಗತಿಂ) ಪರಬ್ರಹ್ಮ ಪದವಿಯನ್ನೇ (ಯಾತಿ) ಹೊಂದುತ್ತಾನೆ; ಮತ್ತೆ ಹುಟ್ಟುವದಿಲ್ಲ.

ಓಂ ಎಂದು ಪರಬ್ರಹ್ಮಕ್ಕೆ ಹೆಸರಾಯಿತೆಂದರೆ - ಪರಬ್ರಹ್ಮವು ಇಂದ್ರಿಯಗಳಿಗೆ ಗೋಚರವಾಗುವಂಥದ್ದಲ್ಲ ಹಾವಾಗಿ ಕಾಣುವದನ್ನು ಪರೀಕ್ಷಿಸಿ ಅದರ ಆಧಾರವಾದ ಹಗ್ಗವನ್ನು ತಿಳಿಯುವಂತೆ ಜಗತ್ತಾಗಿ ಕಾಣುತ್ತಿರುವದನ್ನು ಪರೀಕ್ಷಿಸಿ ಅದಕ್ಕೆ ಆಧಾರವಾಗಿರುವ ಬ್ರಹ್ಮವನ್ನು ತಿಳಿಯಬೇಕಾಗಿದೆ. ಜಗತ್ತಲ್ಲವನ್ನೂ ಒಟ್ಟಾಗಿ ತೆಗೆದುಕೊಂಡಾಗ ಅದಕ್ಕೆ ಓಂ ಎಂದು ಹೆಸರಿಡಬಹುದು. ಏಕೆಂದರೆ ಓಂ

ಎಂದುಚ್ಚರಿಸುವಾಗ ಬಾಯಿ ತೆಗೆದು ಮುಚ್ಚುವದರಿಂದ ಬಾಯಿ ತೆಗೆದು ಮುಚ್ಚುವವರೆಗೆ ಉಚ್ಚಾರವಾಗುವ ಎಲ್ಲ ಹೆಸರುಗಳೂ ಅಡಗಿದ್ದಂತಾಯಿತು. ನಾಮವೂ ರೂಪವೂ ಒಂದನ್ನೊಂದು ಬಿಟ್ಟಿರುವದಿಲ್ಲ. ಆದ್ದರಿಂದ ಓಂ ಎಂದರೆ ನಾಮರೂಪಾತ್ಮಕವಾದ ಜಗತ್ತಾಯಿತು. ಪರೀಕ್ಷೆಯಲ್ಲಿ ಇದು ಅಸತ್ತೆಂದು ಕಂಡಾಗ ಇದರಲ್ಲಿ 'ಇದು ಇದೆ' ಎಂಬ ರೂಪದಿಂದ ಕಾಣುತ್ತಿದ್ದ ಬ್ರಹ್ಮವು ಸ್ಫೂರ್ತಿಯಾಗುವದು. ಆದ್ದರಿಂದ ಅದಕ್ಕೂ ಓಂ ಎಂದು ಹೆಸರು. ಅಥವಾ ಜಗತ್ತಿನಲ್ಲಿ ಎಚ್ಚರ, ಕನಸು, ನಿದ್ರೆ- ಎಂಬ ಮೂರವಸ್ಥೆಗಳಿವೆ. ಈ ಮೂರಕ್ಕೂ ಮೀರಿದವನು ಪರಮಾತ್ಮನು. ಓಂಕಾರದಲ್ಲಿ ಅಕಾರ, ಉಕಾರ, ಮಕಾರ- ಎಂಬ ಮೂರು ಮಾತ್ರಗಳಿವೆ. ಈ ಮೂರಕ್ಕೂ ಮೀರಿದ ಓಂಕಾರವು ಪರಮಾತ್ಮನ ಹೆಸರು. ಅಥವಾ ಅ+ಉ+ಮ್ ಸೇರಿ ಆಗಿರುವ ಓಂಕಾರದಲ್ಲಿ ಬಾಯಿ ಬಿಡುತ್ತಲೆ ಹುಟ್ಟುವ ಸ್ವರವಾದ ಅಕಾರವು ಸೃಷ್ಟಿಗೂ ನಡುವಣ ಉಕಾರವು ಸ್ಥಿತಿಗೂ ಶಬ್ದವನ್ನು ಮುಗಿಸುವ ಮಕಾರವು ಲಯಕ್ಕೂ ಹೋಲಿಕೆಯಾಗಿ ಓಂಕಾರವು ಜಗತ್ತಿನ ಸೃಷ್ಟಿಸ್ಥಿತಿಸಂಹಾರ ಕರ್ತನಾದ ಪರಬ್ರಹ್ಮನ ವಾಚಕವಾಗಿರುವದು.

ಹೀಗೆ ಯೋಗಮಾರ್ಗದಿಂದ ಕೊನೆ ಮುಟ್ಟುವದು ಕಷ್ಟವೆನಿಸಿದರೂ ಅದು ಸುಲಭವಾಗಿ ದಕ್ಕುವ ಬಗೆಯನ್ನು ಕೇಳು :—

ಅನನ್ಯಚೇತಾಃ ಸತತಂ ಯೋ ಮಾಂ ಸ್ಮರತಿ ನಿತ್ಯಶಃ |

ತ ಸ್ಯಾಹಂ ಸುಲಭಃ ಪಾರ್ಥ ನಿತ್ಯಯುಕ್ತಸ್ಯ ಯೋಗಿನಃ || 14 ||

(ಪಾರ್ಥ) ಅರ್ಜುನನೇ, ಕೇಳು. ಯೋಗಧಾರಣೆಯಿಂದ ಪ್ರಾಣತ್ಯಾಗವನ್ನು ತನ್ನ ಅಧಿಕಾರಕ್ಕೊಳಪಡಿಸಿಕೊಂಡಿರುವದು ಕಷ್ಟವೆನಿಸಿದರೂ (ಯಃ) ಯಾವನು (ಅನನ್ಯಚೇತಾಃ) ಬೇರೆ ಯಾವ ವಿಷಯದ ನೆನಪನ್ನೂ ಅಥವಾ ಬೇರೆ ಯಾವ ದೇವತೆಯ ನೆನಪನ್ನೂ ಮನಸ್ಸಿನೊಳಕ್ಕೆ ಬಿಟ್ಟುಕೊಳ್ಳದೆ (ಮಾಂ) ಪರಮಾತ್ಮನಾದ ನನ್ನನ್ನು (ನಿತ್ಯಶಃ) ಎಷ್ಟು ದಿನಗಳಾದರೂ ಬೇಸತ್ತು ಬಿಡದೆ (ಸತತಃ) ಆ ಪ್ರತಿದಿವಸಗಳಲ್ಲಿಯೂ ಎರಡನೆಯ ಉದ್ಯೋಗಕ್ಕೆಡೆಗೊಡದೆ ಯಾವಾಗಲೂ (ಸ್ಮರತಿ) ನೆನೆಯುತ್ತಾನೋ (ನಿತ್ಯಯುಕ್ತಸ್ಯ) ಯಾವಾಗಲೂ ಮನಸ್ಸನ್ನು ಬಿಗಿ ಹಿಡಿದಿಟ್ಟುಕೊಂಡಿರುವ (ಯೋಗಿನಃ) ಉಪಾಸಕನಾದ (ತಸ್ಯ) ಅವನಿಗೆ (ಅಹಂ) ನಾನು (ಸುಲಭಃ) ಅನಾಯಾಸವಾಗಿ ಕೈಸೇರುವೆನು.

ನಾನು ಕೈಸೇರುವದರಿಂದಾಗುವದೇನೆಂದರೆ :—

ಮಾಮುಪೇತ್ಯ ಪುನರ್ಜನ್ಮ ದುಃಖಾಲಯಮಶಾಶ್ವತಮ್ |

ನಾಪ್ನುವಂತಿ ಮಹಾತ್ಮಾನಃ ಸಂಸಿದ್ಧಿಂ ಪರಮಾಂ ಗತಾಃ || 15 ||

(ಮಾಂ) ಸುಲಭವಾಗಿ ದೊರೆಯುವ ನನ್ನನ್ನು (ಉಪೇತ್ಯ) ಪಡೆದ ಮೇಲೆ ಅವರು<sup>1</sup> ನನ್ನ ಲೋಕದಲ್ಲಿ ದಿವ್ಯಭೋಗಗಳನ್ನು ಭೋಗಿಸಿ ಆಮೇಲೆ ಅಲ್ಲಿಯೆ ಬ್ರಹ್ಮಜ್ಞಾನಿಗಳಾಗಿ (ಪರಮಾಂ) ಉತ್ಕೃಷ್ಟವಾದ (ಸಂಸಿದ್ಧಿಂ) ಮೋಕ್ಷವನ್ನು (ಗತಾಃ) ಪಡೆದವರಾಗುವಂಥ (ಮಹಾತ್ಮಾನಃ) ಆ ದೊಡ್ಡ ಮನಸ್ಸಿನವರು (ದುಃಖಾಲಯಮ್) ದುಃಖಗಳಿಗಲ್ಲ ತೌರುಮನೆಯಾದಂಥ ಮತ್ತು (ಅಶಾಶ್ವತಮ್) ಮೂರುದಿನದ ಬಾಳಿನದಾದಂಥ (ಪುನರ್ಜನ್ಮ) ಮತ್ತೆ ಹುಟ್ಟುವಿಕೆಯನ್ನು (ನಾಪ್ನುವಂತಿ) ಪಡೆಯುವದಿಲ್ಲ.

ನನ್ನನ್ನು ಪಡೆದವರಿಗೆ ಮತ್ತೆ ಹುಟ್ಟು ಸಾವುಗಳಿಲ್ಲವೆನ್ನುವದರಿಂದ ಬೇರೆ ಗತಿಗಳನ್ನು ಪಡೆದವರಿಗೆಲ್ಲ ಅವು ಉಂಟೆಂದಾಗುವದಷ್ಟೆ, ಅದು ನಿಜ :—

ಆಬ್ರಹ್ಮಭುವನಾಲ್ಲೋಕಾಃ<sup>2</sup> ಪುನರಾವರ್ತಿನೋಽರ್ಜುನ |

ಮಾಮುಪೇತ್ಯ ತು ಕೌಂತೇಯ ಪುನರ್ಜನ್ಮ ನ ವಿದ್ಯತೇ || 16 ||

(ಅರ್ಜುನ) ಅರ್ಜುನನೆ, ಕೇಳು. ನನ್ನ ಪ್ರಾಪ್ತಿಯನ್ನು ಬಯಸದೆ ಹೆಚ್ಚಿನ ಸುಖಕ್ಕೆ ಬಾಯಿನೀರು ಸುರಿಸಿಕೊಂಡು ಉಪಾಸನೆ ಮಾಡಿದವರು ತಮ್ಮ ಉಪಾಸನೆಯ ಫಲವಾಗಿ ಬ್ರಹ್ಮಲೋಕ ಮೊದಲಾದವುಗಳನ್ನು ಪಡೆಯಬಹುದು. ಆದರೆ ಆ ಸುಖವೇನೂ ಶಾಶ್ವತವಾದದ್ದಲ್ಲ. ವಿಷಯಸುಖೇಚ್ಛೆಯಿಂದ ಬ್ರಹ್ಮಲೋಕ ವನ್ನು ಪಡೆದವರು ಆ ಕಲ್ಪದಲ್ಲಿಯೇ ತಿರುಗಿ ಹುಟ್ಟುವದಿಲ್ಲವೇ ಹೊರತು ಮುಂದಿನ ಕಲ್ಪದಲ್ಲಿ ಹುಟ್ಟಿಯೇ ಹುಟ್ಟುವರು. (ಆಬ್ರಹ್ಮಭುವನಾತ್) ಬ್ರಹ್ಮನ ಲೋಕವನ್ನು ಮೊದಲು ಮಾಡಿಕೊಂಡು (ಲೋಕಾಃ) ಎಲ್ಲ ಲೋಕಗಳೂ ಎಂದರೆ ಎಲ್ಲ ಲೋಕಗಳನ್ನು ಪಡೆದಿರುವವರೂ (ಪುನರಾವರ್ತಿನಃ) ಮತ್ತೆ ಹುಟ್ಟುವವರೆ.

1. ಬ್ರಹ್ಮಲೋಕದಂತೆ ವಿಷ್ಣುಲೋಕವೆಂಬುದೊಂದು ಬೇರೆ ಉಂಟೆಂದು ತಿಳಿಯಬಾರದು. ಪುರಾಣದಲ್ಲಿ ಇಂತ ಕಲ್ಪನೆಗಳಿರುವವಾದರೂ ಅವೆಲ್ಲ ಉಪಾಸಕರಿಗೆ ಉತ್ತೇಜಕವಾಗಿ ಹೇಳಿದ ಮಾತುಗಳೆಂದರಿಯಬೇಕು. ಒಂದೇ ಲೋಕವೇ ಅವರ ಉಪಾಸನೆಗೆ ತಕ್ಕಂತೆ ಬ್ರಹ್ಮಲೋಕವಾಗಿಯೂ ವಿಷ್ಣುಲೋಕವಾಗಿಯೂ ಕಾಣುವದು.

2. ಬ್ರಹ್ಮಭವನವೆಂದು ಪಾಠಾಂತರ. ಅರ್ಥವೆಲ್ಲ ಒಂದೆ.

(ಕೌಂತೇಯ) ಅರ್ಜುನನೇ, ಕೇಳು. (ಮಾಮುಪೇತ್ಯ ತು ) ನನ್ನನ್ನು ಪಡೆದರಾದರೂ (ಪುನರ್ಜನ್ಮ) ಮತ್ತೆ ಹುಟ್ಟುವಿಕೆಯು (ನ ವಿದ್ಯತೇ ) ಇಲ್ಲ.

ಬ್ರಹ್ಮಲೋಕದವರು ಮೊದಲುಗೊಂಡು ಎಲ್ಲರೂ ಹಿಂದಿರುಗುವದಕ್ಕೆ ಆ ಲೋಕಗಳೆಲ್ಲ ಕಾಲಕ್ಕೆ ಕಟ್ಟು ಬಿದ್ದಿರುವದೇ ಕಾರಣ. ಹೇಗೆಂದರೆ :—

ಸಹಸ್ರಯುಗಪರ್ಮಂತಮಹರ್ಯದ್ಬ್ರಹ್ಮಣೋ ವಿದುಃ |

ರಾತ್ರಿಂ ಯುಗಸಹಸ್ರಾಂತಾಂ ತೇಽಹೋರಾತ್ರವಿದೋ ಜನಾಃ || 17 ||

(ತೇ ) ಆ (ಅಹೋರಾತ್ರವಿದಃ) ಹಗಲಿರುಳುಗಳ ಕಾಲಪರಿಮಾಣ ವನ್ನರಿತವರಾದ (ಜನಾಃ) ಜನರು (ಸಹಸ್ರಯುಗಪರ್ಮಂತಂ) ನಮ್ಮ ಸಾವಿರ ಯುಗಗಳವರೆಗಿನ (ಯತ್) ಯಾವ ಕಾಲವನ್ನು (ಬ್ರಹ್ಮಣಃ) ವಿರಾಡ್ರೂಪನಾದ ಬ್ರಹ್ಮನ (ಅಹಃ) ಒಂದು ಹಗಲೆಂದು (ಯುಗಸಹಸ್ರಾಂತಾಂ ) ಆ ಹಗಲಿನಂತೆಯೇ ನಮ್ಮ ಸಾವಿರ ಯುಗಗಳವರೆಗಿನ ಕಾಲವನ್ನು (ರಾತ್ರಿಂ) ಇರುಳೆಂದು (ವಿದುಃ) ತಿಳಿಯುವರು.

ಆ ವಿರಾಡ್ರೂಪನಾದ ಪ್ರಜಾಪತಿಯ ಹಗಲಿರುಳುಗಳಲ್ಲಿ ಆಗುವ ಕಾರ್ಯಭೇದವೇನೆಂದರೆ :—

ಅವ್ಯಕ್ತಾದ್ವೈತ್ಯಯಃ ಸರ್ವಾಃ ಪ್ರಭವಂತ್ಯಹರಾಗಮೇ |

ರಾತ್ರಾ್ಯಾಗಮೇ ಪ್ರಲೀಯಂತೇ ತತ್ರೈವಾವ್ಯಕ್ತಸಂಜ್ಞಕೇ ||18||

(ಅವ್ಯಕ್ತಾತ್) ಒಂದೂ ಕಾಣದಂತಾಗಿರುವ ಆ ಪ್ರಜಾಪತಿಯ ನಿದ್ಧೆಯ ಸ್ಥಿತಿಯಿಂದ (ಅಹರಾಗಮೇ) ಹಗಲು ಬರುವಾಗ ಎಂದರೆ ಎಚ್ಚರವಾಗುವಾಗ (ವ್ಯಕ್ತಯಃ) ಕಾಣಬರುವಂಥ (ಸರ್ವಾಃ) ಸ್ಥಾವರಜಂಗಮಗಳೆಲ್ಲವೂ (ಪ್ರಭವಂತಿ) ಹುಟ್ಟುತ್ತವೆ. (ರಾತ್ರಾ್ಯಾಗಮೇ) ಇರುಳಾದರೆ ಎಂದರೆ ಪ್ರಜಾಪತಿಗೆ ನಿದ್ಧೆ ಬಂದರೆ, ಅವುಗಳೆಲ್ಲ (ತತ್ರೈವ) ಅಲ್ಲಿಯೇ (ಅವ್ಯಕ್ತಸಂಜ್ಞಕೇ) ನಿದ್ರಾವಸ್ಥೆಯಲ್ಲಿ (ಪ್ರಲೀಯಂತೇ) ಅಡಗುತ್ತವೆ.

ಹೀಗೆ ಈ ಹುಟ್ಟು ಸಾವುಗಳ ಸುಳಿಗೆ ಸಿಕ್ಕಿದ ಜೀವರ ಅವಸ್ಥೆ ಏನಾಗುವದೆಂದರೆ :—

ಭೂತಗ್ರಾಮಃ ಸ ಏವಾಯಂ ಭೂತ್ವಾ ಭೂತ್ವಾ ಪ್ರಲೀಯತೇ |

ರಾತ್ರಾ್ಯಾಗಮೇಽವಶಃ ಪಾರ್ಥ ಪ್ರಭವಂತ್ಯಹರಾಗಮೇ || 19 ||

(ಪಾರ್ಥ) ಅರ್ಜುನನೇ, ಕೇಳು. (ಸ ಏವ) ಹಿಂದಿನ ಕಲ್ಪದಲ್ಲಿದ್ದಂಥ ಅದೇ (ಅಯಂ) ಈ (ಭೂತಗ್ರಾಮಃ) ಸ್ಥಾವರಜಂಗಮಸಮುದಾಯವು ತನ್ನ ಹಿಂದಿನ ಕರ್ಮಗಳ ಫಲಗಳನ್ನು ಉಂಡು ತೀರಿಸುವದಕ್ಕಾಗಿ (ಭೂತ್ವಾ ಭೂತ್ವಾ ) ಹೀಗೆ ಹಗಲು ಬರುತ್ತಲೆ ಹುಟ್ಟಿ ಹುಟ್ಟಿ (ಅವಶಃ) ಪರತಂತ್ರವಾಗಿ (ರಾತ್ರಾಗಮೇ) ಬ್ರಹ್ಮನ ಇರುಳು ಬರುತ್ತಲೆ (ಪ್ರಲೀಯತೇ) ಅಡಗುತ್ತದೆ, (ಅಹರಾಗಮೇ) ಬ್ರಹ್ಮನ ಹಗಲು ಬರುತ್ತಲೆ (ಪ್ರಭವತಿ) ಹುಟ್ಟುತ್ತದೆ.

ಹೀಗೆ ಲೋಕಾಂತರಗಳೆಲ್ಲ ಕಾಲಕ್ಕೆ ಕಟ್ಟುಬಿದ್ದವುಗಳಾಗಿ ಹಿಂದಿರುಗುವಿಕೆಗೆ ಕಾರಣಗಳಾಗುವವೆಂದಮೇಲೆ ಕಾಲಕ್ಕೆ ಕಟ್ಟುಬಿಡಿದಿರುವದು ಯಾವದೆಂದರೆ :—

ಪರಸ್ತಸ್ಮಾತ್ತು ಭಾವೋಽನ್ಯೋಽವ್ಯಕ್ತೋಽವ್ಯಕ್ತಾತ್ಸನಾತನಃ |

ಯಃ ಸ ಸರ್ವೇಷು ಭೂತೇಷು ನಶ್ಯತ್ಸ ನ ವಿನಶ್ಯತಿ || 20 ||

(ಯಃ) ಯಾವನು (ತಸ್ಮಾತ್ತು) ಕಣ್ಣಿಗೆ ಕಾಣಿಸದಿರುವ ಆ ಜಗದ್ವಿಜ ಕ್ಕಿಂತಲೂ (ಪರಃ) ಹೆಚ್ಚಿನವನಾಗಿ (ಅನ್ಯಃ) ಬೇರೆಯಾಗಿ (ಭಾವಃ) ಜಗತ್ತಿನಲ್ಲೆಲ್ಲ ವ್ಯಾಪಿಸಿಕೊಂಡಿರುವ 'ಇದೆ, ಇದೆ' ಎಂಬ ರೂಪದಲ್ಲಿರುವವನಾಗಿಯೂ (ಅವ್ಯಕ್ತಃ) ಇಂದ್ರಿಯಗಳಿಗೆ ಗೋಚರನಾಗದವನಾಗಿಯೂ (ಅವ್ಯಕ್ತಾತ್) ಆ ಕಣ್ಣಿಗೆ ಕಾಣಿಸದ ಜಗದ್ವಿಜಕ್ಕಿಂತಲೂ (ಸನಾತನಃ) ಬಹು ಹಿಂದಿನವನಾಗಿಯೂ ಇರುವನೋ (ಸಃ) ಅವನು (ಸರ್ವೇಷು) ಎಲ್ಲ (ಭೂತೇಷು) ಚರಾಚರವಸ್ತುಗಳು (ನಶ್ಯತ್ಸ) ನಾಶವಾದರೂ (ನ ವಿನಶ್ಯತಿ) ನಾಶವಾಗುವದಿಲ್ಲ.

ಅದು ಯಾವದೆಂದರೆ :—

ಅವ್ಯಕ್ತೋಽಕ್ಷರ ಇತ್ಯುಕ್ತಸ್ತಮಾಹುಃ ಪರಮಾಂ ಗತಿಮ್ |

ಯಂ ಪ್ರಾಪ್ಯ ನ ನಿವರ್ತಂತೇ ತದ್ಧಾಮ ಪರಮಂ ಮಮ || 21 ||

ಇಲ್ಲಿ (ಅವ್ಯಕ್ತಃ) ಇಂದ್ರಿಯಗಳಿಗೆ ಗೋಚರವಾಗತಕ್ಕದ್ದಲ್ಲವೆಂದೂ (ಅಕ್ಷರಃ) ಓಂಕಾರವೆಂಬ ಹೆಸರುಳ್ಳದ್ದೆಂದೂ (ಇತಿ) ಹೀಗೆ (ಉಕ್ತಃ) ಯಾವದನ್ನು ಹೇಳಿದೆಯೋ (ತಂ) ಅದನ್ನೆ (ಪರಮಾಂ) ಸರ್ವೋತ್ಕೃಷ್ಟವಾದ (ಗತಿಂ) ಮೋಕ್ಷಪದವಿಯೆಂಬುದನ್ನಾಗಿ (ಆಹುಃ) ಶ್ರುತಿಸ್ತೃತಿಗಳು ಹೇಳುವವು. (ಯಂ) ಯಾವ ಗತಿಯನ್ನು (ಪ್ರಾಪ್ಯ) ಹೊಂದಿದ ಮೇಲೆ (ನ ನಿವರ್ತಂತೇ) ಮತ್ತೆ ಹುಟ್ಟು ಸಾವುಗಳ ಸುಳಿಗೆ ತಿರುಗುವದಿಲ್ಲವೋ (ತತ್) ಅದು (ಮಮ) ನನ್ನ (ಪರಮಂ) ಸರ್ವೋತ್ಕೃಷ್ಟವಾದ (ಧಾಮ) ಸ್ಥಾನವು.

ಅದನ್ನು ಪಡೆಯುವ ಉಪಾಯವೇನೆಂದರೆ :—

ಪುರುಷಃ ಸ ಪರಃ ಪಾರ್ಥ ಭಕ್ತ್ಯಾ ಲಭ್ಯಸ್ತ್ವನನ್ಯಯಾ |

ಯಸ್ಯಾಂತಃಸ್ಥಾನಿ ಭೂತಾನಿ ಯೇನ<sup>1</sup> ಸರ್ವಮಿದಂ ತತಮ್ || 22 ||

(ಪಾರ್ಥ) ಅರ್ಜುನನೇ, ಕೇಳು. ಭ್ರಾಂತಿಕಾಲದಲ್ಲಿ ಹಾವು, ಹೂವಿನ ಮಾಲೆ-ಮೊದಲಾದವುಗಳಂತೆ ಕಾಣಬರುವವುಗಳೆಲ್ಲ ಹಗ್ಗದಲ್ಲಿಯೇ ಇರುವಂತೆ (ಭೂತಾನಿ) ಚರಾಚರವಸ್ತುಗಳೆಲ್ಲ (ಯಸ್ಯ) ಯಾವ ಪರಮಾತ್ಮನ (ಅಂತಃಸ್ಥಾನಿ) ಒಳಗಿರತಕ್ಕವುಗಳಾಗಿರುವವೋ ಮತ್ತು ಗಡಿಗೆ, ಮಡಿಕೆ - ಮೊದಲಾದವುಗಳೆಲ್ಲ ಮಣ್ಣು ವ್ಯಾಪಿಸಿಕೊಂಡಿರುವಂತೆ (ಇದಂ) ಈ (ಸರ್ವಂ) ಎಲ್ಲವೂ (ಯೇನ) ಯಾವ ಪರಮಾತ್ಮನಿಂದ (ತತಂ) ವ್ಯಾಪ್ತವಾಗಿರುವದೋ (ಸಃ) ಆ (ಪರಃ)<sup>2</sup> ಸರ್ವೋತ್ಕೃಷ್ಟನಾದ (ಪುರುಷಃ) ಪುರುಷನು ಎಂದರೆ ಜಗತ್ತಿನೆಲ್ಲ ತುಂಬಿಕೊಂಡಿರುವದರಿಂದ ಅಥವಾ ಶರೀರವೆಂಬ ಪಟ್ಟಣದಲ್ಲಿ ಬಿಡಾರವನ್ನು ಹೂಡಿರುವವನಾದ್ದರಿಂದ ಪುರುಷನೆನಿಸಿರುವ ಪರಮಾತ್ಮನು (ಅನನ್ಯಯಾ) ತನಗಿಂತ ಬೇರೆಯಲ್ಲವೆಂಬ (ಭಕ್ತ್ಯಾತು) ಪ್ರೇಮಾತಿಶಯದಿಂದ ಕೂಡಿದ ಉಪಾಸನೆಯಿಂದಲಾದರೂ (ಲಭ್ಯಃ) ಸಿಕ್ಕುವನು.

ಇನ್ನು :—

ಯತ್ರ ಕಾಲೇ ತ್ವನಾವೃತ್ತಿಮಾವೃತ್ತಿಂ ಚೈವ ಯೋಗಿನಃ |

ಪ್ರಯಾತಾ ಯಾಂತಿ ತಂ ಕಾಲಂ ವಕ್ಷ್ಯಾಮಿ ಭರತರ್ಷಭ || 23 ||

(ಭರತರ್ಷಭ) ಅರ್ಜುನನೇ, ಕೇಳು. (ಪ್ರಯಾತಾಃ) ದೇಹವನ್ನು ಬಿಟ್ಟು ಹೊರಟಂಥ (ಯೋಗಿನಃ) ಉಪಾಸಕರೂ ಕರ್ಮರೂ (ಯತ್ರ) ಯಾವ (ಕಾಲೇತು)<sup>3</sup> ಕಾಲಾಭಿಮಾನಿದೇವತೆಗಳ ದಾರಿಯಲ್ಲಿ ಹೋಗಿ (ಅನಾವೃತ್ತಿಂ) ತಿರುಗಿ

1. “ಯಚ್ಚ ಕಿಂಚಿಜ್ಜಗತ್ಸರ್ವಂ ದೃಶ್ಯತೇ ಶ್ರೂಯತೇಽಪಿವಾ ಅಂತರ್ಬಹಿಶ್ಚ ತತ್ಸರ್ವಂ ವ್ಯಾಪ್ಯ ನಾರಾಯಣಃ ಸ್ಥಿತಃ”- ಈ ಜಗತ್ತಿನಲ್ಲಿ ಏನೇನು ಕಾಣಬರುವದೋ ಕೇಳಬರುವದೋ ಅವುಗಳೆಲ್ಲ ನಾರಾಯಣನು ಒಳಗೂ ಹೊರಗೂ ವ್ಯಾಪಿಸಿಕೊಂಡಿರುವನು - ಶ್ರು.

2. “ಪುರುಷಾನ್ ಪರಂ ಕಿಂಚಿತ್ಸಾಕ್ಷಾಂ ಸಾಪರಾ ಗತಿಃ” - ಪುರುಷನಿಗಿಂತ ಹೆಚ್ಚಿನದೇನೇನೂ ಇಲ್ಲ ಅದೇ ತೀರ ಮೇಲಿನದು. ಅದೇ ಸರ್ವೋತ್ಕೃಷ್ಟವಾದ ಗತಿ. ಶ್ರು.

3. ಇಲ್ಲಿರುವ ಕಾಲವೆಂಬ ಮಾತಿಗೆ ಮುಖ್ಯಾರ್ಥವನ್ನಿಟ್ಟುಕೊಂಡರೆ ಆ ಕಾಲವೇ ಮುಂದೆ ಹೇಳುವ ಬ್ರಹ್ಮಲೋಕವನ್ನೂ ಸ್ವರ್ಗವನ್ನೂ ಕೊಡುವದೆಂದಾಗುತ್ತದೆ. ಹೀಗಾಗುವದರಿಂದ ಮನುಷ್ಯನು ಅವುಗಳಿಗೆ ಪ್ರಯತ್ನಿಸಬೇಕಾದದ್ದೇ ಇರುವದಿಲ್ಲ ಇದು ಸರಿಯಲ್ಲ ಇದಲ್ಲದೆ



ಬರದೆ ಇರುವಿಕೆಯನ್ನೂ ಮತ್ತು (ಆವೃತ್ತಿಂ ಚೈವ ) ತಿರುಗಿ ಬರುವಿಕೆಯನ್ನೂ ಕೂಡ (ಯಾಂತಿ) ಪಡೆಯುತ್ತಾರೊ (ತಂ) ಆ (ಕಾಲಂ) ಕಾಲಾಭಿಮಾನಿದೇವತೆಗಳ ದಾರಿಯನ್ನು (ವಕ್ಷ್ಯಾಮಿ) ಹೇಳುತ್ತೇನೆ.

ತಿರುಗಿ ಬರದೆ ಇರುವ ದಾರಿ ಯಾವದೆಂದರೆ :—

ಅಗ್ನಿಜ್ಯೋತಿರಹಃ ಶುಕ್ಲಃ ಷಣ್ಮಾಸಾ ಉತ್ತರಾಯಣಮ್ |

ತತ್ರ ಪ್ರಯಾತಾ ಗಚ್ಛಂತಿ ಬ್ರಹ್ಮ ಬ್ರಹ್ಮವಿದೋ ಜನಾಃ

||24||

(ಜ್ಯೋತಿಃ) ಪ್ರಕಾಶರೂಪವಾದ (ಅಗ್ನಿಃ) ಬೆಳಕಿನ ಅಭಿಮಾನದೇವತೆ ಯಾದ ಅಗ್ನಿಯೆಂಬ ದೇವತೆಯು (ಅಹಃ) ಹಗಲಿನ ಅಭಿಮಾನದೇವತೆಯು (ಶುಕ್ಲಃ) ಶುಕ್ಲಪಕ್ಷದ ಅಭಿಮಾನದೇವತೆಯು (ಉತ್ತರಾಯಣಂ) ಉತ್ತರಾಯಣ ರೂಪವಾದ (ಷಣ್ಮಾಸಾಃ) ಆರು ತಿಂಗಳ ಅಭಿಮಾನದೇವತೆಯೂ ಹಾಗೆಯೇ ಮುಂದೆ ಸಂವತ್ಸರ, ದೇವಲೋಕ, ವಾಯು, ಆದಿತ್ಯ, ಚಂದ್ರ, ವಿದ್ಯುತ್, ವರುಣ, ಇಂದ್ರ, ಪ್ರಜಾಪತಿ - ಈ ದೇವತೆಗಳಿರುವಂಥ (ತತ್ರ) ಉತ್ತರಮಾರ್ಗದಲ್ಲಿ (ಪ್ರಯಾತಾ) ಹೊರಟಂಥ (ಬ್ರಹ್ಮವಿದಃ) ಬ್ರಹ್ಮವಸ್ತುವಿನ ಉಪಾಸಕರಾದ (ಜನಾಃ) ಜನರು (ಬ್ರಹ್ಮ) ಸಗುಣಬ್ರಹ್ಮವನ್ನು ಕುರಿತು (ಗಚ್ಛಂತಿ) ಹೋಗುವರು. ಆ ಬ್ರಹ್ಮಲೋಕದಲ್ಲಿ ಆ ಕಲ್ಪದ ಕೊನೆಯವರೆಗೆ ಬೇಕಾದಷ್ಟು ವೈಭವವನ್ನು ಅನುಭವಿಸಿ ಬ್ರಹ್ಮಜ್ಞಾನವನ್ನು ಪಡೆದು ಆ ಸಗುಣಬ್ರಹ್ಮನೊಡನೆ ಅಲ್ಲಿಂದಲೇ ಹಾಗೆಯೇ ಪರಬ್ರಹ್ಮವನ್ನೇ ಪಡೆಯುವರು. ಇಲ್ಲಿಯೇ ಬ್ರಹ್ಮಜ್ಞಾನವನ್ನು ಪಡೆದ ರಂತು ಅವರಿಗೆ ಹೋಗುವಿಕೆ ಬರುವಿಕೆಗಳೇನೂ ಇಲ್ಲವೇ ಇಲ್ಲ ಅವರ ಪ್ರಾಣಗಳು ಬ್ರಹ್ಮದಲ್ಲಿಯೇ ಅಡಗಿಹೋಗುವವು. ಅವರು ಇಲ್ಲಿಯೇ ಬ್ರಹ್ಮರೇ ಆಗಿರುವರು.

ಇದನ್ನು ಮುಂದೆ 26ನೆ ಶ್ಲೋಕದಲ್ಲಿ 'ಗತಿ'ಯೆಂದೂ 27ರಲ್ಲಿ 'ಸೃತಿ'ಯೆಂದೂ ಕರೆದಿರುವುದರಿಂದ ಇದನ್ನು ದಾರಿಯೆಂದೇ ಹೇಳಬೇಕು. ಆದ್ದರಿಂದ ಕಾಲಾಭಿಮಾನಿದೇವತೆಗಳ ದಾರಿಯೆಂದರ್ಥ ವಾಗುತ್ತದೆ. ಭೀಷ್ಮಾಚಾರ್ಯರು ಉತ್ತರಾಯಣವನ್ನು ನಿರೀಕ್ಷಿಸಿಕೊಂಡಿದ್ದು ದೇಹತ್ಯಾಗವನ್ನು ಮಾಡಿದರೆಂಬ ಕಥೆಯಿಂದ ಕಾಲಕ್ಕೆ ಪ್ರಾಶಸ್ತ್ಯವು ತೋರಿದರೂ ಆ ಪುರಾಣದ ಕಥೆಯ ಮಾತಿನ ಅಕ್ಷರಾರ್ಥವು ವಿಚಾರಪ್ರಧಾನವಾದ ವೇದಾಂತಕ್ಕೆ ಹೊಂದುಗಡೆಯಾಗು ವದಿಲ್ಲ. ಭೀಷ್ಮಾಚಾರ್ಯರ ತಂದೆಯಾದ ಶಂತನುರಾಜನು ತಾನು ಇಚ್ಛಿಸಿದ ಕನ್ಯೆಯನ್ನು ತನಗೆ ದೊರಕಿಸುವದಕ್ಕಾಗಿ ಆಜೀವಬ್ರಹ್ಮಚರ್ಯವನ್ನು ವಹಿಸಿದ ತನ್ನ ಮಗನಿಗೆ "ನೀನು ಸ್ವೇಚ್ಛಾಮರಣಿಯಾಗು" ಎಂದು ಕೊಟ್ಟ ವರದ ಪ್ರಭಾವವನ್ನು ಜಗತ್ತಿಗೆ ತೋರಿಸಬೇಕೆಂದು ಭೀಷ್ಮಾಚಾರ್ಯರು ತಮ್ಮ ಮರಣವನ್ನು ಕೆಲವು ದಿವಸ ತಡೆದರೆಂದು ತಿಳಿಯಬೇಕು.

ತಿರುಗಿ ಬರುವ ದಾರಿ ಯಾವದೆಂದರೆ :—

ಧೂಮೋ ರಾತ್ರಿಸ್ತಥಾ ಕೃಷ್ಣಃ ಷಣ್ಮಾಸಾ ದಕ್ಷಿಣಾಯನಮ್ |

ತತ್ರ ಚಾಂದ್ರಮಸಂ ಜ್ಯೋತಿರ್ಯೋಗೀ ಪ್ರಾಪ್ಯ ನಿವರ್ತತೇ || 25 ||

(ಧೂಮಃ) ಸಂಜೆಗಭಿಮಾನಿಯಾದ ಧೂಮವೆಂಬ ದೇವತೆಯು (ರಾತ್ರಿಃ) ರಾತ್ರಿಯ ಅಭಿಮಾನದೇವತೆಯು (ತಥಾ) ಮತ್ತು (ಕೃಷ್ಣಃ) ಕೃಷ್ಣಪಕ್ಷದ ಅಭಿಮಾನ ದೇವತೆಯು (ದಕ್ಷಿಣಾಯನಂ) ದಕ್ಷಿಣಾಯನರೂಪವಾದ (ಷಣ್ಮಾಸಾ) ಆರು ತಿಂಗಳಿನ ಅಭಿಮಾನದೇವತೆಯೂ ಹಾಗೆಯೇ ಮುಂದೆ ಪಿತೃಲೋಕಾಭಿಮಾನಿ ದೇವತೆ, ಆಕಾಶಾಭಿಮಾನಿದೇವತೆ - ಇವರಿರುವಂಥ (ತತ್ರ) ದಕ್ಷಿಣದ ದಾರಿಯಲ್ಲಿ ಹೊರಟ (ಯೋಗೀ) ಅಗ್ನಿಹೋತ್ರ ಮೊದಲಾದ ಕರ್ಮವನ್ನು ಮಾಡಿದವನೂ ಕೆರೆ, ಬಾವಿ- ಮೊದಲಾದವನ್ನು ಕಟ್ಟಿಸಿದವನೂ, ಯೋಗ್ಯವಾದ ದಾನವನ್ನು ಮಾಡಿದವನೂ, (ಚಾಂದ್ರಮಸಂ) ಚಂದ್ರನ ಸಂಬಂಧವಾದ (ಜ್ಯೋತಿಃ) ತೇಜಸ್ಸುಳ್ಳ ಸ್ವರ್ಗವನ್ನು (ಪ್ರಾಪ್ಯ) ಹೊಂದಿ, ಅಲ್ಲಿ ತನ್ನ ಪುಣ್ಯವೆಲ್ಲ ತೀರುವವರೆಗೂ ಸುಖವನ್ನನುಭವಿಸಿ ಆಮೇಲೆ (ನಿವರ್ತತೇ) ಮತ್ತೆ ಹುಟ್ಟುತ್ತಾನೆ.

ಒಟ್ಟು ತಾತ್ಪರ್ಯವೇನೆಂದರೆ :—

ಶುಕ್ಲ ಕೃಷ್ಣೇ ಗತೀ ಹ್ಯೇತೇ ಜಗತಃ ಶಾಶ್ವತೇ ಮತೇ |

ಏಕಯಾ ಯಾತ್ಯನಾವೃತ್ತಿಮನ್ಯಯಾವರ್ತತೇ ಪುನಃ || 26 ||

(ಏತೇ) ಈ (ಶುಕ್ಲ ಕೃಷ್ಣೇ) ಹೋದ ಕಡೆಯಲ್ಲಿಯೇ ಜ್ಞಾನವನ್ನುಂಟು ಮಾಡುವದರಿಂದ ಬೆಳಕಿನ ದಾರಿಯೆನಿಸುವದೊಂದು ಮತ್ತು ಆ ಲಾಭವನ್ನು ದೊರಕಿಸದಿರುವದರಿಂದ ಕತ್ತಲೆಯ ದಾರಿಯೆನಿಸುವದೊಂದು - ಹೀಗೆ ಎರಡು (ಗತೀ ಹಿ) ದಾರಿಗಳೂ (ಜಗತಃ) ಜಗತ್ತಿನಲ್ಲಿರುವ ಉಪಾಸಕರ ಮತ್ತು ಅಗ್ನಿಹೋತ್ರ ಮೊದಲಾದವುಗಳನ್ನು ಮಾಡುವ ಕರ್ಮಗಳ ಭಾಗಕ್ಕೆ (ಶಾಶ್ವತೇ) ಈ ಸಂಸಾರವು ಹೇಗೋ ಹಾಗೆ ಎಂದೆಂದಿಗೂ ಇರತಕ್ಕವುಗಳೆಂದು (ಮತೇ) ಹೇಳಿಸಿಕೊಂಡಿರುವವು. (ಏಕಯಾ) ಒಂದನೆ ಬೆಳಕಿನ ದಾರಿಯಿಂದ ಹೋದವನು (ಅನಾವೃತ್ತಿಂ) ತಿರುಗಿ ಬರದೆ ಇರುವಿಕೆಯನ್ನು (ಯಾತಿ) ಹೊಂದುತ್ತಾನೆ. (ಅನ್ಯಯಾ) ಎರಡನೆ ಕತ್ತಲೆಯ ದಾರಿಯಿಂದ ಹೋದವನು (ಪುನಃ) ಮತ್ತೆ (ಆವರ್ತತೇ) ತಿರುಗಿ ಬರುತ್ತಾನೆ. ಬ್ರಹ್ಮೋಪಾಸಕರೂ ಅಲ್ಲದೆ, ಅಗ್ನಿಹೋತ್ರ ಮೊದಲಾದವುಗಳನ್ನು ಮಾಡುವ ಕರ್ಮಗಳೂ ಅಲ್ಲದೆ ಇರುವವರು ಪಾಪಜೀವಿಗಳಾಗಿ ಅಧೋಗತಿಯೆಂಬ

ಮೂರನೆ ದಾರಿಯನ್ನು ಹಿಡಿಯುವರು. ಅವರ ವಿಷಯವು ವಿಚಾರಕ್ಕೆ ತೆಗೆದುಕೊಳ್ಳುವದಕ್ಕೆ ಕೂಡ ಯೋಗ್ಯವಲ್ಲ.

ಇದರಿಂದ ನೀನು ಗ್ರಹಿಸಬೇಕಾದದ್ದೇನೆಂದರೆ :—

ನೈತೇ ಸೃತೀ ಪಾರ್ಥ ಜಾನನ್ ಯೋಗೀ ಮುಹ್ಯತಿ ಕಶ್ಚನ |

ತಸ್ಮಾತ್ಸರ್ವೇಷು ಕಾಲೇಷು ಯೋಗಯುಕ್ತೋ ಭವಾರ್ಜುನ || 27 ||

(ಪಾರ್ಥ) ಅರ್ಜುನನೆ, ಕೇಳು. (ಏತೇ) ನಡುನೆತ್ತಿಯಲ್ಲಿರುವ ಸುಷುಮ್ಮೆಯ ಬಾಯಾದ ಉತ್ತರಮಾರ್ಗದ ಮತ್ತು ಮುಖದಲ್ಲಿರುವ ರಂಧ್ರಗಳಿಂದ ಹೊರಡುವ ದಕ್ಷಿಣಮಾರ್ಗದ ಈ ಎರಡು (ಸೃತೀ) ದಾರಿಗಳನ್ನು (ಜಾನನ್) ತಿಳಿದಂಥ (ಕಶ್ಚನ) ಯಾವನೊಬ್ಬ (ಯೋಗೀ) ಸಾಧಕನು (ನ ಮುಹ್ಯತಿ) ಭ್ರಾಂತಿಗೊಳ್ಳುವದಿಲ್ಲ ಎಂದರೆ ತಿರುಗಿ ಬರದೆ ಇರುವ ದಾರಿಯೊಂದಿರುವಾಗ ತಿರುಗಿ ಬರುವ ದಾರಿಯಲ್ಲಿಯೇ ತೊಳಲುತ್ತಿರುವದು ಯೋಗ್ಯವೆಂದು ಭಾವಿಸುವದಿಲ್ಲ (ಅರ್ಜುನ) ಅರ್ಜುನನೆ, ಕೇಳು. (ತಸ್ಮಾತ್) ಆದ್ದರಿಂದ (ಸರ್ವೇಷು) ಎಲ್ಲ (ಕಾಲೇಷು) ಕಾಲಗಳಲ್ಲಿಯೂ (ಯೋಗಯುಕ್ತಃ) ಉಪಾಸನೆಯಿಂದ ಕೂಡಿದವನು (ಭವ) ಆಗು.

ಆ ಉಪಾಸನೆಯ ಮಹಿಮೆಯನ್ನು ಕೇಳು :—

ವೇದೇಷು ಯಜ್ಞೇಷು ತಪಸು ಚೈವ

ದಾನೇಷು ಯತ್ಪುಣ್ಯಫಲಂ ಪ್ರದಿಷ್ಟಮ್ |

ಅತ್ಯೇತಿ ತತ್ಸರ್ವಮಿದಂ ವಿದಿತ್ವಾ

ಯೋಗೀ ಪರಂ ಸ್ಥಾನಮುಪೈತಿ ಚಾದ್ಯಮ್

||28||

(ವೇದೇಷು) ಬ್ರಹ್ಮಚರ್ಯ ಮೊದಲಾದ ನಿಯಮಗಳಿಂದ ಕೂಡಿ ವ್ಯಾಕರಣ ಮೊದಲಾದ ಷಡಂಗಗಳೊಡನೆ ವೇದಗಳ ಅಧ್ಯಯನವನ್ನು ಮಾಡಿದರೆ (ಯಜ್ಞೇಷು) ಸಾಂಗವಾಗಿ ಅಶ್ವಮೇಧ ಮೊದಲಾದ ಯಜ್ಞವನ್ನು ಮಾಡಿದರೆ (ತಪಃಸು ಚೈವ) ಶಾಸ್ತ್ರದ ಪಚ್ಚಿಯಲ್ಲಿ ಹೇಳಿದಂತೆ ಕೃಚ್ಛ, ಚಾಂದ್ರಾಯಣ - ಮೊದಲಾದ ಉಪವಾಸವ್ರತಗಳನ್ನು ಮಾಡಿದರೆ (ದಾನೇಷು) ಯೋಗ್ಯವಾದ ದೇಶಕಾಲಗಳಲ್ಲಿ ಯೋಗ್ಯರಿಗೆ ಯೋಗ್ಯ ವಸ್ತುಗಳನ್ನು ಶ್ರದ್ಧೆಯಿಂದ ಸತ್ಕಾರಪೂರ್ವಕ ವಾಗಿ ದಾನಮಾಡಿದರೆ (ಯತ್) ಯಾವ (ಪುಣ್ಯಫಲಂ) ಪುಣ್ಯದ ಫಲವು

(ಪ್ರದಿಷ್ಟಂ) ಶಾಸ್ತ್ರದಲ್ಲಿ ಹೇಳಿದೆಯೋ (ತತ್) ಆ (ಸರ್ವಂ) ಎಲ್ಲವನ್ನೂ  
 (ಯೋಗೀ) ಉಪಾಸಕನು (ಇದಂ) ಈ ಏಳು ಪ್ರಶ್ನೆಗಳ ನಿರ್ಣಯವನ್ನು (ವಿದಿತ್ವಾ )  
 ತಿಳಿದು (ಅತ್ಯೇತಿ) ದಾಟುತ್ತಾನೆ. ಎಂದರೆ ಆ ಎಲ್ಲ ಪುಣ್ಯಫಲಗಳಿಗಿಂತ ಹೆಚ್ಚಿನದಕ್ಕೆ  
 ಪಾತ್ರನಾಗುತ್ತಾನೆ. ಅವನು ಹೀಗೆ ಪುಣ್ಯಫಲಗಳನ್ನು ಪಡೆಯುವದಿಷ್ಟೇ ಅಲ್ಲ  
 (ಆದ್ಯಂ) ಜಗತ್ತಿನ ಮೂಲಕಾರಣವಾದ ಬ್ರಹ್ಮದ (ಪರಂ) ಸರ್ವೋತ್ಕೃಷ್ಟವಾದ  
 (ಸ್ಥಾನಂ ಚ) ಮೋಕ್ಷವೆಂಬ ಪದವಿಯನ್ನೂ (ಉಪೈತಿ) ಪಡೆಯುತ್ತಾನೆ.

ಇಲ್ಲಿಗೆ ಬ್ರಹ್ಮಾಕ್ಷರನಿರ್ದೇಶಯೋಗವೆಂಬ  
 ಎಂಟನೆ ಅಧ್ಯಾಯವು ಮುಗಿಯಿತು.



## ಒಂಬತ್ತನೆ ಅಧ್ಯಾಯ

ಹಿಂದಿನ ಅಧ್ಯಾಯದಲ್ಲಿ ಸುಷುಮ್ನಾಡಿಯ ಮೂಲಕವಾಗಿ ದೇಹವನ್ನು ಬಿಟ್ಟು ಬ್ರಹ್ಮಲೋಕಕ್ಕೆ ಹೋಗಿ ಅಲ್ಲಿಂದ ಕಾಲಾಂತರದಲ್ಲಿ ಮೋಕ್ಷವನ್ನು ಪಡೆಯುವ ಯೋಗಪೂರ್ವಕವಾದ ಸಗುಣೋಪಾಸನೆಯ ಮಾರ್ಗವನ್ನು ಹೇಳಿದ್ದಾಯಿತು. ಮೋಕ್ಷಕ್ಕೆ ಇದರ ಹೊರತು ಬೇರೆ ದಾರಿಯಿಲ್ಲವೆಂದು ತಿಳಿಯದಿರಲೆಂದು ನಿರ್ಗುಣಸ್ವರೂಪವಾದ ಬ್ರಹ್ಮದ ಜ್ಞಾನವನ್ನು ತಿಳಿಸುವದಕ್ಕೆ,

ಶ್ರೀ ಭಗವಾನುವಾಚ ಶ್ರೀಕೃಷ್ಣನು ಹೇಳಿದ್ದು :—

ಇದಂ ತು ತೇ ಗುಹ್ಯತಮಂ ಪ್ರವಕ್ಷ್ಯಾಮ್ಯನಸೂಯವೇ |

ಜ್ಞಾನಂ ವಿಜ್ಞಾನಸಹಿತಂ ಯಜ್ಞಾತ್ವಾ ಮೋಕ್ಷ್ಯಸೇಽಶುಭಾತ್ || 1 ||

(ಯತ್) ಯಾವ ಆತ್ಮಸ್ವರೂಪವನ್ನು (ಜ್ಞಾತ್ವಾ) ಬರೀ ಭಾವಿಸುವದಾಗಿರದೆ ನಿಸ್ಸಂದೇಹವಾಗಿ ತಿಳಿದು (ಅಶುಭಾತ್) ಅಮಂಗಲಕರವಾದ ಹುಟ್ಟು ಸಾವುಗಳ ಸುಳಿಯಿಂದ (ಮೋಕ್ಷ್ಯಸೇ) ಬಿಡುಗಡೆಯನ್ನು ಹೊಂದು ತ್ತಿಯೋ ಅಂಥ (ವಿಜ್ಞಾನಸಹಿತಂ) ಅನುಭವದಿಂದ ಕೂಡಿದಂಥ (ಗುಹ್ಯತಮಂ) ಆದ್ದರಿಂದಲೆ ರಹಸ್ಯವಾಗಿಟ್ಟುಕೊಂಡಿರುವದಕ್ಕೆ ಯೋಗ್ಯವಾದಂಥ (ಇದಂ ತು) ಈ (ಜ್ಞಾನಂ) ಬ್ರಹ್ಮಜ್ಞಾನವನ್ನು (ಅನಸೂಯವೇ) ಅಸೂಯೆ ಮೊದಲಾದ ಕೆಟ್ಟ ಗುಣಗಳಿಲ್ಲದಂಥ (ತೇ) ನಿನಗೆ (ಪ್ರವಕ್ಷ್ಯಾಮಿ) ಹೇಳುತ್ತೇನೆ.

ಆ ಜ್ಞಾನವು ಎಂಥದ್ದೆಂದರೆ :—

ರಾಜವಿದ್ಯಾ ರಾಜಗುಹ್ಯಂ ಪವಿತ್ರಮಿದಮುತ್ತಮಮ್ |

ಪ್ರತ್ಯಕ್ಷಾವಗಮಂ ಧರ್ಮ್ಯಂ ಸುಸುಖಂ ಕರ್ತುಮವ್ಯಯಮ್ || 2 ||

(ಇದಂ) ಇದು (ರಾಜವಿದ್ಯಾ) ತಿಳಿವಳಿಕೆಯನ್ನು ಕೊಡುವ ವಿದ್ಯೆಗಳಲ್ಲೆಲ್ಲ ಮೇಲಾದದ್ದು ಏಕೆಂದರೆ ಇದೊಂದನ್ನು ತಿಳಿದರೆ ಇನ್ನೇನೂ ತಿಳಿಯತಕ್ಕದ್ದೇ ಉಳಿಯುವದಿಲ್ಲ (ರಾಜಗುಹ್ಯಂ) ವಿದ್ಯೆಗಳಲ್ಲೆಲ್ಲ ಯೋಗ್ಯತೆಯನ್ನು ನೋಡಿ ಕೊಡಬೇಕೆಂದು ರಹಸ್ಯವಾಗಿಡತಕ್ಕವುಗಳಾದ್ದರಿಂದ ಸರ್ವೋತ್ಕೃಷ್ಟವಾದ ಯೋಗ್ಯತೆ

ಯುಳ್ಳವನು ದೊರೆಯುವವರೆಗೂ ಸರ್ವಶ್ರೇಷ್ಠವಾದ ಈ ವಿದ್ಯೆಯು ಬಹಳ ರಹಸ್ಯವಾಗಿಡತಕ್ಕದ್ದು. (ಉತ್ತಮಂ) ಬಹಳ ಹೆಚ್ಚಿನ (ಪವಿತ್ರಂ) ಶುದ್ಧಿಕರವು. ಪ್ರಾಯಶ್ಚಿತ್ತದ ಕರ್ಮಗಳು ಯಾವದಾದರೂ ಒಂದೊಂದು ಪಾಪವನ್ನು ಹೋಗಲಾಡಿಸುವವು. ಆದರೂ ಆ ಪಾಪಗಳ ಸಂಸ್ಕಾರವೇನೋ ಮನಸ್ಸಿನಲ್ಲಿ ಉಳಿದೇ ಇರುವದು. ಈ ಬ್ರಹ್ಮಜ್ಞಾನವು ಅನೇಕ ಜನ್ಮಗಳಿಂದ ರಾಶಿಯಾಗುತ್ತ ಬಂದಿರುವ ಸರ್ವಪಾಪಗಳನ್ನೂ ಅವುಗಳ ಜೊತೆಗೆ ಪುಣ್ಯಗಳನ್ನೂ ಕೂಡ ಹುಟ್ಟಿಸುವುಗಳ ಬೀಜವೇ ಉಳಿಯದಂತೆ ಸುಟ್ಟು ಬೂದಿಮಾಡುವದು. (ಪ್ರತ್ಯಕ್ಷಾವಗಮಂ) ಸುಖದುಃಖಗಳು ಹೇಗೆ ಪ್ರತ್ಯಕ್ಷವಾಗಿ ಅನುಭವಕ್ಕೆ ಬರುವವೋ ಹಾಗೆ ಇದರ ವಿಷಯದಲ್ಲಿ ಸಂಶಯಕ್ಕೆ ಅವಕಾಶವಿಲ್ಲದಂತೆ ಈಗಲೆ ಇಲ್ಲಿಯೆ ಅನುಭವಕ್ಕೆ ಬರತಕ್ಕದ್ದು. (ಧರ್ಮಂ) ಎಷ್ಟೋ ಗುಣವುಳ್ಳ ವಸ್ತುಗಳು ಧರ್ಮಕ್ಕೆ ವಿರುದ್ಧವಾಗಿರಬಹುದಾದರೂ ಇದು ಅನೇಕ ಜನ್ಮಗಳಲ್ಲಿ ಕೂಡಿಹಾಕಿದ ನಿಷ್ಕಾಮಕರ್ಮದ ರೂಪವಾದ ಧರ್ಮದ ಫಲವಾಗಿ ಎಲ್ಲ ವರ್ಣದವರಿಗೂ ಸ್ವಧರ್ಮವಾಗಿರುವದು. ಇದನ್ನು ಸಂಪಾದಿಸುವದು ಯಜ್ಞ ಯಾಗಾದಿಗಳಂತೆ ಬಹುಕಷ್ಟವೆಂದು ತಲೆಯ ಮೇಲೆ ಕೈಹೊತ್ತು ಆಕಾಶದ ಕಡೆಗೆ ನಿಟ್ಟಿಸಬೇಕಾದ್ದಿಲ್ಲ. (ಕರ್ತುಂ) ಅದನ್ನು ಆಚರಿಸುವದಕ್ಕೆ (ಸುಸುಖಂ) ಶ್ರದ್ಧೆ, ಇಂದ್ರಿಯನಿಗ್ರಹ - ಮೊದಲಾದ ಗುಣಗಳುಳ್ಳ ಸಾಧಕರಿಗೆ ಬಹು ಸುಲಭವಾಗಿರುವದು. ಮತ್ತು ಜಗತ್ತಿನಲ್ಲಿ ಸುಲಭವಾಗಿ ದೊರೆತದ್ದು ಸುಲಭವಾಗಿ ಕೈಬಿಟ್ಟು ಹೋಗುವದಷ್ಟೆ ಇದು ಸುಲಭಸಾಧ್ಯವಾದದ್ದಾದರೂ (ಅವ್ಯಯಂ) ಎಂದಿಗೂ ಅಚ್ಚಳಿಯದೆ ಇರುವಂಥದ್ದಾಗಿರುವದು.

ಇಂಥದ್ದನ್ನು ಎಲ್ಲರೂ ಏಕೆ ಬಯಸುವದಿಲ್ಲವೆಂದರೆ :—

ಅಶ್ರದ್ಧಧಾನಾಃ ಪುರುಷಾ ಧರ್ಮಸ್ಯಾಸ್ಯ ಪರಂತಪ |

ಅಪ್ರಾಪ್ಯ ಮಾಂ ನಿವರ್ತಂತೇ ಮೃತ್ಯುಸಂಸಾರವರ್ತನಿ || 3 ||

(ಪರಂತಪ) ಅರ್ಜುನನೇ, ಕೇಳು. (ಅಸ್ಯ) ಈ (ಧರ್ಮಸ್ಯ) ಆತ್ಮಜ್ಞಾನವೆಂಬ ಧರ್ಮದ (ಅಶ್ರದ್ಧಧಾನಾಃ) ಶ್ರದ್ಧೆಯಿಲ್ಲದಂಥ (ಪುರುಷಾಃ) ದೇಹವನ್ನೆ ಆತ್ಮವೆಂದು ತಿಳಿದುಕೊಂಡು ಬರೀ ಹೊಟ್ಟೆಗಾಗಿ ಹಾಹಾಕಾರವನ್ನು ಮಾಡುವ ಮನುಷ್ಯರು (ಮಾಂ) ಪರಮೇಶ್ವರನಾದ ನನ್ನನ್ನು (ಅಪ್ರಾಪ್ಯ) ಪಡೆಯದೆ (ಮೃತ್ಯುಸಂಸಾರವರ್ತನಿ) ಹುಟ್ಟು ಸಾವುಗಳಿಂದ ಕೂಡಿದ ಸಂಸಾರದ ದಾರಿಯಾದ ನರಕದ ಅಥವಾ ಪಶುಪಕ್ಷ್ಯಾದಿಜನ್ಮಗಳ ದಾರಿಯಲ್ಲಿ (ನಿವರ್ತಂತೇ) ಬಿಡದೆ ಸುತ್ತುತ್ತಿರುವವರಾಗುತ್ತಾರೆ.

ಆ ಜ್ಞಾನವನ್ನು ಹೇಳುತ್ತೇನೆ ಕೇಳು :—

ಮಯಾ ತತಮಿದಂ ಸರ್ವಂ ಜಗದವ್ಯಕ್ತಮೂರ್ತಿನಾ |

ಮತ್ಸ್ಥಾನಿ ಸರ್ವಭೂತಾನಿ ನ ಚಾಹಂ ತೇಷ್ವವಸ್ಥಿತಃ || 4 ||

ಕಣ್ಣಿಗೆ ಕಾಣದೆ ಇರುವ ಹಗ್ಗವು 'ಇದು ಹಾವು ; ಇದು ಹೂ ಮಾಲೆ'- ಎಂದು ಮೊದಲಾಗಿ ಭ್ರಮೆಯಿಂದ ಹೇಳುವ ವ್ಯವಹಾರದಲ್ಲಿ ಹಾವು, ಹೂಮಾಲೆ- ಮೊದಲಾದವುಗಳನ್ನು 'ಇದು, ಇದು' ಎಂಬ ರೂಪದಿಂದ ಹಗ್ಗವು ವ್ಯಾಪಿಸಿಕೊಂಡಿರುವಂತೆ (ಇದಂ) ಈ (ಸರ್ವಂ) ಎಲ್ಲ (ಜಗತ್) ಜಗತ್ತು (ಅವ್ಯಕ್ತಮೂರ್ತಿನಾ) ನಾಲ್ಕು ತೋಳುಗಳಿಂದ ಕಾಣುವ ನನ್ನ ಈ ಮೂರ್ತಿಗಿಂತ ಬೇರೆಯಾಗಿ ಇಂದ್ರಿಯಗಳಿಗೆ ಗೋಚರವಾಗದೆ ಇರುವಂಥ ಸಚ್ಚಿದಾನಂದಸ್ವರೂಪ ನಾದ (ಮಯಾ) ನನ್ನಿಂದ (ತತಂ) 'ಇದು ಇದೆ, ಇದು ಇದೆ' ಎಂಬ ರೂಪದಿಂದ ವ್ಯಾಪಿಸಲ್ಪಟ್ಟಿರುವದು. ಮತ್ತು ಭ್ರಾಂತಿಯ ಹಾವು, ಹೂಮಾಲೆ - ಮೊದಲಾದವು ಗಳೆಲ್ಲ ಹಗ್ಗದಲ್ಲಿಯೇ ಇರುವವುಗಳೆನಿಸುವಂತೆ (ಸರ್ವಭೂತಾನಿ) ಚತುರ್ಮುಖ ಬ್ರಹ್ಮನನ್ನು ಮೊದಲುಗೊಂಡು ಮೋಟುಮರದವರೆಗೂ ಇರುವ ವಸ್ತುಗಳು (ಮತ್ಸ್ಥಾನಿ) ನನ್ನಲ್ಲಿಯೇ ಇರುವವುಗಳಾಗುವವು. ನಾನೇ ಅವುಗಳ ಆತ್ಮನಾಗಿರು ವದನ್ನು ನೋಡಿ ನಾನು ಅವುಗಳೊಳಗಿರುವನೆಂದು ತಿಳಿವಳಿಕೆ ಇಲ್ಲದವರು ತಿಳಿಯುವರು. ಹಗ್ಗವು ಹೇಗೆ ಹಾವು ಮೊದಲಾದವುಗಳಲ್ಲಿರುವದಿಲ್ಲವೋ ಹಾಗೆ (ಅಹಂ) ನಾನು (ತೇಷು) ಆ ವಸ್ತುಗಳಲ್ಲಿ (ನ ಚ ಅವಸ್ಥಿತಃ) ಒಳಗಿರುವವನಲ್ಲ.

ಆದ್ದರಿಂದಲೇ :—

ನ ಚ ಮತ್ಸ್ಥಾನಿ ಭೂತಾನಿ ಪಶ್ಯ ಮೇ ಯೋಗಮೈಶ್ವರಮ್ |

ಭೂತಭೃನ್ನ ಚ ಭೂತಸ್ಥೋ ಮಮಾತ್ಮಾ ಭೂತಭಾವನಃ || 5 ||

ಎಲ್ಲವೂ ನನ್ನೊಳಗಿರುವವೆಂಬ ಮಾತು ಕೂಡ ತೋರಿಕೆಗೆ ಬೆಲೆಯನ್ನು ಕೊಟ್ಟು ಹೇಳಿದ ಮಾತೇ ಹೊರತು ಅವು ನಿಜವಾಗಿಲ್ಲ. ಕನಸಿನ ಜಗತ್ತು ಕನಸುಗಾಣುವವನಲ್ಲಿ ನಿಜವಾಗಿ ಹೇಗೆ ಇಲ್ಲವೋ ಹಾಗೆ (ಭೂತಾನಿ) ಚರಾಚರವಸ್ತುಗಳು (ನ ಚ ಮತ್ಸ್ಥಾನಿ) ನನ್ನೊಳಗೆ ಇಲ್ಲವೂ ಇಲ್ಲ. ಮಾಯೆಯ ಸೃಷ್ಟಿಯೆಲ್ಲ ಬರೀ ತೋರಿಕೆ. (ಮೇ) ನನ್ನ (ಐಶ್ವರಂ) ಈಶ್ವರತ್ವದ ಸಂಬಂಧವಾದ (ಯೋಗಂ) ಅಘಟನಘಟನಾಸಾಮರ್ಥ್ಯವನ್ನು (ಪಶ್ಯ) ನೋಡು. ನಾನು ಅವುಗಳೊಳಗೆ ಇಲ್ಲದ್ದರಿಂದಲೂ ಅವುಗಳು ನನ್ನಲ್ಲಿಯೂ ಇಲ್ಲದ್ದರಿಂದಲೂ ನನಗೆ

ಯಾವದರ ಸೋಂಕೂ ಇಲ್ಲವಷ್ಟೆ. (ಭೂತಭಾವನಃ) ಚರಾಚರವಸ್ತುಗಳ ಸೃಷ್ಟಿಸ್ಥಿತಿಗಳನ್ನು ಮಾಡುವಂಥ (ಮಮ) ನಾಲ್ಕುತೋಳು ಮೊದಲಾದವುಗಳುಳ್ಳ ನನ್ನ (ಆತ್ಮಾ) ಆತ್ಮವಾದ ಸಚ್ಚಿದಾನಂದರೂಪಚೈತನ್ಯವು (ಭೂತಭೃತ್) ಚರಾಚರಜಗತ್ತನ್ನೆಲ್ಲ ಧಾರಣೆಮಾಡಿಕೊಂಡಿರುವುದು; (ನ ಚ ಭೂತಸ್ಥಃ) ಆ ಜಗತ್ತಿನಲ್ಲಿರುವಂಥದ್ದಾಗಿಲ್ಲ.

ನಾನು ಸೋಂಕಿಲ್ಲದವನಾಗಿರುವುದು ಹೇಗೆಂದರೆ ನೋಡು :—

ಯಥಾಕಾಶಸ್ಥಿತೋ ನಿತ್ಯಂ ವಾಯುಃ ಸರ್ವತ್ರಗೋ ಮಹಾನ್  
ತಥಾ ಸರ್ವಾಣಿ ಭೂತಾನಿ ಮತ್ಸ್ಥಾನೀತ್ಯುಪಧಾರಯ || 6 ||

(ನಿತ್ಯಂ) ಯಾವಾಗಲೂ (ಸರ್ವತ್ರಗಃ) ಹತ್ತು ದಿಕ್ಕುಗಳಲ್ಲಿಯೂ ಬೀಸುತ್ತಿರುವಂಥ (ಮಹಾನ್) ಆದ್ದರಿಂದಲೆ ಬಹುದೊಡ್ಡದೆನಿಸಿರುವಂಥ (ವಾಯುಃ) ಗಾಳಿಯು (ಯಥಾ) ಹೇಗೆ (ಆಕಾಶಸ್ಥಿತಃ) ಆಕಾಶಕ್ಕೆ ಸೋಂಕದೆ ಆಕಾಶದಲ್ಲಿರುವದೋ (ತಥಾ) ಹಾಗೆ (ಸರ್ವಾಣಿ) ಎಲ್ಲ (ಭೂತಾನಿ) ಚರಾಚರವಸ್ತುಗಳು (ಮತ್ಸ್ಥಾನಿ) ನನಗೆ ಸೋಂಕದೆ ನನ್ನಲ್ಲಿರುವವು (ಇತಿ) ಎಂದು (ಉಪಧಾರಯ) ತಿಳಿ.

ಹೀಗೆ ನನಗೆ ಸೋಂಕಿಲ್ಲದಿರುವುದು ಜಗತ್ತಿನ ಸ್ಥಿತಿಕಾಲದಲ್ಲಿ ಮಾತ್ರವೇ ಅಲ್ಲ :—

ಸರ್ವಭೂತಾನಿ ಕೌಂತೇಯ ಪ್ರಕೃತಿಂ ಯಾಂತಿ ಮಾಮಿಕಾಮ್ |  
ಕಲ್ಪಕ್ಷಯೇ ಪುನಸ್ತಾನಿ ಕಲ್ಪಾದೌ ವಿಸೃಜಾಮ್ಯಹಮ್ ||7||

(ಕೌಂತೇಯ) ಅರ್ಜುನನೆ, ಕೇಳು. ಮಾಯಗಾರನು ಮಾಡಿದ ಸೃಷ್ಟಿಯು ಮಾಯೆ ಮುಗಿಯುತ್ತಲೆ ಮಾಯಗಾರನೊಳಗೆ ಸೇರಿಹೋಗುವಂತೆ ಅಥವಾ ಕನಸಿನ ಜಗತ್ತು ಕನಸು ಮುಗಿಯುತ್ತಲೆ ಕನಸುಗಾಣುವವನಲ್ಲಿಯೇ ಅಡಗುವಂತೆ (ಕಲ್ಪಕ್ಷಯೇ) ಕಲ್ಪವು ಮುಗಿದು ಪ್ರಲಯವಾದಾಗ (ಸರ್ವಭೂತಾನಿ) ಸಮಸ್ತ ಚರಾಚರವಸ್ತುಗಳೂ (ಮಾಮಿಕಾಂ) ನನ್ನ ಸಂಬಂಧವಾದ (ಪ್ರಕೃತಿಂ) ಸತ್ತ್ವ, ರಜ, ತಮ- ಈ ಮೂರು ಗುಣಗಳ ಸಮ್ಮೇಲನದ ಮಾಯಾಶಕ್ತಿಯನ್ನು (ಯಾಂತಿ) ಹೊಂದುತ್ತವೆ. (ಕಲ್ಪಾದೌ) ಹೊಸ ಕಲ್ಪವು ಮೊದಲಾದಾಗ (ತಾನಿ) ಆ ಚರಾಚರವಸ್ತುಗಳನ್ನು (ಪುನಃ) ಮತ್ತೆ (ಅಹಂ) ನಾನು (ವಿಸೃಜಾಮಿ)



ಹೊರಗೆಡಹುತ್ತೇನೆ. ಆದರೂ ಮಾಯೆಯ ಸೃಷ್ಟಿಯ ವಸ್ತುಗಳ ಸೋಂಕು ಮಾಯೆ ಗಾರನಿಗಿಲ್ಲದಿರುವಂತೆ ಅಥವಾ ಕನಸಿನ ಜಗತ್ತಿನ ಸೋಂಕು ಕನಸುಗಾಣುವವನಿಗಿಲ್ಲದಿರುವಂತೆ ನನಗೆ ಈ ಜಗತ್ತಿನ ಸೋಂಕಿಲ್ಲ.

ಹೀಗೆ :—

ಪ್ರಕೃತಿಂ ಸ್ವಾಮಿವಷ್ಟಭ್ಯ ವಿಸೃಜಾಮಿ ಪುನಃ ಪುನಃ |

ಭೂತಗ್ರಾಮಮಿಮಂ ಕೃತ್ಸು ಮವಶಂ ಪ್ರಕೃತೇರ್ವಶಾತ್ || 8 ||

(ಸ್ವಾಂ) ನನ್ನ (ಪ್ರಕೃತಿಂ) ಮಾಯಾಶಕ್ತಿಯನ್ನು (ಅವಷ್ಟಭ್ಯ) ಮುಂದುಮಾಡಿ ಕೊಂಡು (ಅವಶಂ) ಪರಮಾತ್ಮಸ್ವರೂಪವನ್ನರಿಯದ ದೋಷದಿಂದ ಗುಣಗಳ ಬಲೆಗೆ ಬಿದ್ದು ತೊಳಲುತ್ತಿರುವ (ಇಮಂ) ಈ (ಭೂತಗ್ರಾಮಂ) ಚರಾಚರವಸ್ತುಗಳ ಸಮುದಾಯವನ್ನು (ಕೃತ್ಸುಂ) ಎಲ್ಲವನ್ನೂ (ಪ್ರಕೃತೇಃ ವಶಾತ್) ಅವುಗಳ ಪೂರ್ವಸ್ವಭಾವಕ್ಕನುಗುಣವಾಗಿ (ಪುನಃ ಪುನಃ) ಮತ್ತೆ ಮತ್ತೆ (ವಿಸೃಜಾಮಿ) ಹೊರಗೆಡಹುತ್ತೇನೆ.

ಹಾಗಾದರೆ ಈ ಸೃಷ್ಟಿಯಲ್ಲಿ ಮೇಲುಕೀಳುಗಳನ್ನು ಮಾಡಿರುವದಕ್ಕಾಗಿ ನನಗೆ ಪುಣ್ಯಪಾಪಗಳು ಬಂದು ಗಂಟುಬೀಳುವವೆಂದರೆ :—

ನ ಚ ಮಾಂ ತಾನಿ ಕರ್ಮಣಿ ನಿಬದ್ಧಂತಿ ಧನಂಜಯ |

ಉದಾಸೀನವದಾಸೀನಮಸಕ್ತಂ ತೇಷು ಕರ್ಮಸು || 9 ||

(ಧನಂಜಯ) ಅರ್ಜುನನೇ, ಕೇಳು. ಮಾಯೆಯ ಮತ್ತು ಕನಸಿನ ಸೃಷ್ಟಿಯ ಮೇಲುಕೀಳುಗಳು ಮಾಯೆಗಾರನಿಗೂ ಕನಸುಗಾಣುವವನಿಗೂ ಪುಣ್ಯಪಾಪಗಳನ್ನು ತಂದು ಗಂಟುಹಾಕದಿರುವಂತೆ ನನ್ನ ಸೃಷ್ಟಿಯೂ ನನಗೆ ಪಾಪಪುಣ್ಯಗಳನ್ನುಂಟು ಮಾಡುವದಿಲ್ಲವೆನ್ನದೆ ಜಗತ್ತಿನಲ್ಲಿ ಮಾಡುವ ಇತರರೆಲ್ಲ ಕಟ್ಟಿಗೊಳಗಾಗುತ್ತಿರುವ ದೃಷ್ಟಿಯಿಂದ ನೋಡಿದರೂ (ಉದಾಸೀನವತ್) ಇಬ್ಬರ ಜಗಳದಲ್ಲಿ ನಡುವಣವನು ಏನನ್ನೂ ಹಚ್ಚಿಕೊಳ್ಳದೆ ಸುಮ್ಮನೆ ನೋಡುತ್ತಿರುವಂತೆ (ಆಸೀನಂ) ಬರೀ ಸಾಕ್ಷಿ ಮಾತ್ರನಾಗಿರುವ ಮತ್ತು (ತೇಷು) ಆ (ಕರ್ಮಸು) ಕರ್ಮಗಳಲ್ಲಿ (ಅಸಕ್ತಂ) ನಾನು ಮಾಡುವೆನೆಂಬ ಮತ್ತು ನಾನು ಫಲವನ್ನು ಪಡೆಯುವೆನೆಂಬ ಆಸಕ್ತಿ ಇಲ್ಲದಿರುವಂಥ (ಮಾಂ) ನನ್ನನ್ನು (ತಾನಿ) ಆ (ಕರ್ಮಣಿ) ಸೃಷ್ಟಿಸ್ಥಿತಿಸಂಹಾರಕರ್ಮಗಳು (ನ ಚ ನಿಬದ್ಧಂತಿ) ಪುಣ್ಯಪಾಪಗಳ ಕಟ್ಟಿಗೊಳಪಡಿಸುವದೂ ಇಲ್ಲ.

ಒಮ್ಮೆ ಜಗತ್ತನ್ನು ಹೊರಗೆಡಹುವೆನ್ನುವದೂ ಅದೇ ಬಾಯಿಂದ ಉದಾಸೀನನಾಗಿರುವೆನ್ನುವದೂ ಹೇಗೆ ಒಪ್ಪುವದೆಂದರೆ :—

ಮಯಾಧ್ಯಕ್ಷೇಣ<sup>1</sup> ಪ್ರಕೃತಿಃ ಸೂಯತೇ ಸಚರಾಚರಮ್ |

ಹೇತುನಾನೇನ ಕೌಂತೇಯ ಜಗದ್ವಿಪರಿವರ್ತತೇ

|| 10 ||

(ಕೌಂತೇಯ) ಅರ್ಜುನನೇ, ಕೇಳು. (ಅಧ್ಯಕ್ಷೇಣ) ಸುಮ್ಮನೆ ನೋಡುವವನಾಗಿರುವಂಥ (ಮಯಾ) ನನ್ನ ಸಾನ್ನಿಧ್ಯದಿಂದ (ಪ್ರಕೃತಿಃ) ತ್ರಿಗುಣಾತ್ಮಕವಾದ ಮಾಯಾಶಕ್ತಿಯು (ಸಚರಾಚರಂ) ಚರಾಚರಗಳಿಂದ ಕೂಡಿದ ಜಗತ್ತನ್ನು (ಸೂಯತೇ) ಹಡೆಯುತ್ತದೆ. ಸೂರ್ಯನ ಸಾನ್ನಿಧ್ಯದ ಬಲದಿಂದ ಜಗದ್ವ್ಯಾಪಾರವು ನಡೆಯುವಂತೆ (ಅನೇನ) ಈ (ಹೇತುನಾ) ನಾನು ಸುಮ್ಮನೆ ನೋಡುತ್ತಿರುವ ಕಾರಣದಿಂದಲೇ (ಜಗತ್) ಚರಾಚರಾತ್ಮಕವಾದ ಜಗತ್ತು (ವಿಪರಿವರ್ತತೇ) ಬಗೆಬಗೆಯಾಗಿ ರೂಪುಗೊಳ್ಳುತ್ತಿರುವದು. ಜಗತ್ತಿನವರ ವ್ಯಾಪಾರಕ್ಕೆ ಸೂರ್ಯನ ಬೆಳಕು ಕಾರಣವಾಗಿ ಕಂಡರೂ ಆ ವ್ಯಾಪಾರದ ಗುಣದೋಷಗಳು ಸೂರ್ಯನಿಗೆ ಹೇಗಿಲ್ಲವೋ ಹಾಗೆ ಮಾಯೆಯ ವ್ಯಾಪಾರದ ಗುಣದೋಷಗಳು ನನಗಿಲ್ಲ.

ನಾನು ಹೀಗಿದ್ದರೂ :—

ಅವಜಾನಂತಿ ಮಾಂ ಮೂಢಾಃ ಮಾನುಷೀಂ ತನುಮಾಶ್ರಿತಮ್ |

ಪರಂ ಭಾವಮಜಾನಂತೋ ಮಮ ಭೂತಮಹೇಶ್ವರಮ್ || 11 ||

(ಭೂತಮಹೇಶ್ವರಮ್) ಚರಾಚರಗಳಿಗಿಲ್ಲ ಮಹಾಸ್ವಾಮಿಯಾದಂಥ (ಮಮ) ನನ್ನ (ಪರಂ) ಉತ್ಕೃಷ್ಟವಾದ (ಭಾವಂ) ಸಚ್ಚಿದಾನಂದಸ್ವರೂಪವನ್ನು (ಅಜಾನಂತಃ) ತಿಳಿಯದವರಾದ (ಮೂಢಾಃ) ಅವಿವೇಕಿಗಳು (ಮಾಂ) ಭಕ್ತರನ್ನು ಉದ್ಧರಿಸುವದಕ್ಕಾಗಿ ಮನುಷ್ಯಾವತಾರಮಾಡಿರುವ ನನ್ನನ್ನು (ಮಾನುಷೀಂ) ಎಲ್ಲ ಮನುಷ್ಯರಂಥ ಸಾಧಾರಣವಾದ (ತನುಂ) ಶರೀರವನ್ನು (ಆಶ್ರಿತಂ) ಧರಿಸಿ ವ್ಯವಹರಿಸುತ್ತಿರುವನೆಂದು (ಅವಜಾನಂತಿ) ಅವಮಾನಗೊಳಿಸುತ್ತಾರೆ.

1. “ಏಕೋ ದೇವಃ ಸರ್ವಭೂತೇಷು ಗೂಢಃ ಸರ್ವವ್ಯಾಪೀ ಸರ್ವಭೂತಾಂತರಾತ್ಮಾ | ಕರ್ಮಾಧ್ಯಕ್ಷಃ ಸರ್ವಭೂತಾಧಿವಾಸಃ ಸಾಕ್ಷೀ ಚೇತಾ ಕೇವಲೋ ನಿರ್ಗುಣಶ್ಚ” - ಒಬ್ಬನೇ ದೇವನು ಎಲ್ಲ ಚರಾಚರವಸ್ತುಗಳೊಳಗಿದ್ದುಕೊಂಡು ಎಲ್ಲವನ್ನೂ ವ್ಯಾಪಿಸಿಕೊಂಡು ಎಲ್ಲಕ್ಕೂ ಅಂತರಾತ್ಮನಾಗಿ ಎಲ್ಲ ಕರ್ಮಗಳನ್ನೂ ನೋಡುವವನಾಗಿ ಸರ್ವವಸ್ತುಗಳಿಗೂ ಆಧಾರವಾಗಿ ಸಾಕ್ಷಿಯಾಗಿ ಚೈತನ್ಯಸ್ವರೂಪದ ಒಬ್ಬನೇ ಆಗಿ ನಿರ್ಗುಣನಾಗಿರುವನು — ಶ್ರು.

ಇದರಿಂದ ಅವರಿಗಾಗುವದೇನೆಂದರೆ :—

ಮೋಘಾಶಾ ಮೋಘಕರ್ಮಣೋ ಮೋಘಜ್ಞಾನಾ ವಿಚೇತಸಃ |

ರಾಕ್ಷಸೀಮಾಸುರೀಂ ಚೈವ ಪ್ರಕೃತಿಂ ಮೋಹಿನೀಂ ಶ್ರಿತಾಃ || 12 ||

ಅವರು (ಮೋಘಾಶಾಃ) ಯಾರನ್ನು ಬೇಡಿದರೆ ಇಷ್ಟಾರ್ಥಗಳೆಲ್ಲ ಒಟ್ಟಿಗೆ ನೆರವೇರುವವೋ ಅಂಥ ನನ್ನನ್ನರಿಯದೆ ನೆಲವನ್ನು ಗುದ್ದಿ ಮೈ ನೋಯಿಸಿಕೊಂಡಂತೆ ಯಾವ ಸುಖವನ್ನೂ ಕೊಡಲರಿಯದ ವಿಷಯಗಳ ಮುಂದೆ ಸುಖಕ್ಕಾಗಿ ಸುಮ್ಮನೆ ಬಾಯಿ ನೀರು ಸುರಿಸಿ ಸುರಿಸಿ ಬಳಲುವವರಾಗಿ (ಮೋಘಕರ್ಮಣಃ) ಕರ್ಮಗಳ ಫಲವನ್ನು ಕೊಡುವ ನನ್ನ ಕಡೆಗೆ ಕಣ್ಣು ಹಾಕದೆ ಸುಮ್ಮನೆ ದುಡಿದು ದುಡಿದು ದಣಿಯುವವರಾಗಿ (ಮೋಘಜ್ಞಾನಾಃ) ಯಾವ ಜ್ಞಾನವು ಶಾಂತಿಯನ್ನುಂಟು ಮಾಡುವದೋ ಅಂಥ ನನ್ನ ಸ್ವರೂಪದ ಜ್ಞಾನವಿಲ್ಲದೆ ಮನಸ್ಸಿನ ಹರಿದಾಟವನ್ನು ಹೆಚ್ಚಿಸುವಂಥ ವಿಷಯಜ್ಞಾನಗಳನ್ನು ತುಂಬಿ ತುಂಬಿ ತಲೆನೋವು ತಂದುಕೊಳ್ಳುವವರಾಗಿ (ವಿಚೇತಸಃ) ವಿವೇಕ ಬುದ್ಧಿಯನ್ನು ಕಳೆದುಕೊಂಡವರಾಗಿ (ರಾಕ್ಷಸೀಂ) ರಾಕ್ಷಸರಂತೆ ಪರರಿಗೆ ಹಿಂಸೆಯನ್ನು ಮಾಡುವಂಥ ತಮೋಗುಣದ ಮತ್ತು (ಆಸುರೀಂ) ಆಸುರರಂತೆ ಶಾಸ್ತ್ರಕ್ಕೆ ಸಮ್ಮತವಲ್ಲದ ರೀತಿಯ ವಿಷಯಸುಖವನ್ನು ಬಯಸುವ ರಜೋಗುಣದ ಅಲ್ಲದೆ (ಮೋಹಿನೀಂ ಚೈವ) ದೇಹಾತ್ಮಬುದ್ಧಿಯನ್ನೇ ಹೆಚ್ಚಿಸುವಂಥದ್ದೂ ಆಗಿರುವ (ಪ್ರಕೃತಿಂ) ಸ್ವಭಾವವನ್ನು (ಶ್ರಿತಾಃ) ಅವಲಂಬಿಸಿದವ ರಾಗುತ್ತಾರೆ.

ಹೀಗಲ್ಲದೆ :—

ಮಹಾತ್ಮಾನಸ್ತು ಮಾಂ ಪಾರ್ಥ ದೈವೀಂ ಪ್ರಕೃತಿಮಾಶ್ರಿತಾಃ |

ಭಜಂತ್ಯನನ್ಯಮನಸೋ ಜ್ಞಾತ್ವಾ ಭೂತಾದಿಮವ್ಯಯಮ್ || 13 ||

(ಪಾರ್ಥ) ಅರ್ಜುನನೆ, ಕೇಳು. (ಮಹಾತ್ಮಾನಸ್ತು) ಬಯಕೆ, ಸಿಟ್ಟು-ಮೊದಲಾದವುಗಳಿಗೆ ಉಪ್ಪು ಹಾಕದೆ ಇರುವ ದೊಡ್ಡ ಮನಸ್ಸಿನವರಾದರೂ (ದೈವೀಂ) ಸಾತ್ವಿಕರಾದ ದೇವತೆಗಳಿಗೆ ಯೋಗ್ಯವಾದ (ಪ್ರಕೃತಿಂ) ಎಲ್ಲರನ್ನೂ ತನ್ನಂತೆ ನೋಡೋಣ, ಮನಸ್ಸನ್ನು ಸಮಾಧಾನದಿಂದಿಟ್ಟುಕೊಳ್ಳೋಣ, ಮೊದಲಾದ ಸ್ವಭಾವಗಳನ್ನು (ಆಶ್ರಿತಾಃ) ಅವಲಂಬಿಸಿದವರಾಗಿ (ಮಾಂ) ನನ್ನನ್ನು (ಅವ್ಯಯಮ್) ಎಂದಿಗೂ ಅಳಿಯದೆ ಇರುವಂಥ (ಭೂತಾದಿಂ) ಸರ್ವಜಗತ್ಕಾರಣನೆಂದು (ಜ್ಞಾತ್ವಾ) ತಿಳಿದು (ಅನನ್ಯಮನಸಃ) ಮನಸ್ಸನ್ನು ಇನ್ನೊಂದು

ದೇವತೆಯ ಕಡೆಗೆ ಹಾಕದೆ (ಭಜಂತಿ) ಜ್ಞಾನಪೂರ್ವಕವಾಗಿ ಉಪಾಸನೆ ಮಾಡುತ್ತಾರೆ.

ಅವರ ಉಪಾಸನೆಯ ರೀತಿಯನ್ನು ಕೇಳು :—

ಸತತಂ ಕೀರ್ತಯಂತೋ ಮಾಂ ಯತಂತಶ್ಚ ದೃಢವ್ರತಾಃ |

ನಮಸ್ಯಂತಶ್ಚಮಾಂ ಭಕ್ತ್ಯಾ ನಿತ್ಯಯುಕ್ತಾ ಉಪಾಸತೇ || 14 ||

(ಸತತಂ) ಯಾವಾಗಲೂ (ದೃಢವ್ರತಾಃ) ಅಹಿಂಸೆ, ಸತ್ಯ, ಬ್ರಹ್ಮಚರ್ಯ-ಮೊದಲಾದ ನಿಯಮಗಳನ್ನು ಮುಕ್ತು ಹೋಗಗೊಡದೆ (ಮಾಂ) ಸಚ್ಚಿದಾನಂದ ಸ್ವರೂಪನಾದ ನನ್ನನ್ನು (ಕೀರ್ತಯಂತಃ) ಉಪನಿಷತ್ತುಗಳ ಆವೃತ್ತಿಯಿಂದ ಮತ್ತು ಪ್ರಣವಜಪ ಮೊದಲಾದವುಗಳಿಂದ ಕೀರ್ತಿಸುತ್ತ (ಯತಂತಶ್ಚ) ಇಂದ್ರಿಯಗಳನ್ನು ಬಿಗಿಹಿಡಿಯುವುದು ಮತ್ತು ಮನಸ್ಸನ್ನು ಹರಿಯಗೊಡದಿರುವುದು ಮೊದಲಾದ ಯತ್ನಗಳನ್ನೂ ಮಾಡುತ್ತ (ಮಾಂ) ಭಕ್ತರ ಉದ್ಧಾರಕ್ಕಾಗಿ ಆಗಿರುವ ನನ್ನ ಅವತಾರಮೂರ್ತಿಯನ್ನು (ನಮಸ್ಯಂತಶ್ಚ) ನಮಸ್ಕರಿಸುತ್ತಲೂ (ಭಕ್ತ್ಯಾ) ಭಕ್ತಿಯಿಂದ (ನಿತ್ಯಯುಕ್ತಾ) ಯಾವಾಗಲೂ ನನ್ನಲ್ಲಿ ಮನಸ್ಸನ್ನಿಟ್ಟವರಾಗಿ (ಉಪಾಸತೇ) ಜ್ಞಾನಪೂರ್ವಕವಾದ ಉಪಾಸನೆಯನ್ನು ಮಾಡುತ್ತಾರೆ.

ಆ ಉಪಾಸನೆಯ ಬೇರೆ ಬೇರೆ ಬಗೆಗಳೇನೆಂದರೆ :—

ಜ್ಞಾನಯಜ್ಞೇನ ಚಾಪ್ಯನ್ಯೇ ಯಜಂತೋ ಮಾಮುಪಾಸತೇ |

ಏಕತ್ವೇನ ಪೃಥಕ್ತ್ವೇನ ಬಹುಧಾ ವಿಶ್ವತೋಮುಖಮ್ || 15 ||

(ಅನ್ಯೇ) ಉತ್ತಮಾಧಿಕಾರಿಗಳಾದ ಕೆಲವರು (ಏಕತ್ವೇನ) ಜಗತ್ತಿಗೆಲ್ಲ ಕಾರಣನಾದವನು ಪರಮಾತ್ಮನೊಬ್ಬನೇ ಎಂಬ ದೃಷ್ಟಿಯಿಂದಲೂ (ಪೃಥಕ್ತ್ವೇನ) ಆ ಪರಮಾತ್ಮನೆ ಚಂದ್ರನ ರೂಪದಲ್ಲಿಯೋ ಸೂರ್ಯನ ರೂಪದಲ್ಲಿಯೋ ಬೇರೆಬೇರೆ ರೂಪದಲ್ಲಿ ಬೆಳಗುತ್ತಿರುವನೆಂಬ ದೃಷ್ಟಿಯಿಂದಲೂ (ಬಹುಧಾ) ಬಹುಬಗೆಯಾಗಿ (ವಿಶ್ವತೋಮುಖಂ) ಎಲ್ಲ ರೂಪಗಳೂ ಆಗಿರುವ (ಮಾಂ) ನನ್ನನ್ನು (ಜ್ಞಾನ ಯಜ್ಞೇನ ಚಾಪಿ) ಈ ಬಗೆಯ ತಿಳಿವಳಿಕೆಯೆಂಬ ಯಜ್ಞದಿಂದಲೂ (ಯಜಂತಃ) ಪೂಜಿಸುವವರಾಗಿ (ಉಪಾಸತೇ) ಉಪಾಸನೆ ಮಾಡುತ್ತಾರೆ.

ನಾನು ಬಗೆಬಗೆಯ ಎಲ್ಲ ರೂಪಗಳೂ ಆಗಿರುವುದು ಹೇಗೆಂದರೆ :—

ಅಹಂ ಕೃತುರಹಂ ಯಜ್ಞಃ ಸ್ವಧಾಹಮಹಮೌಷಧಮ್ |

ಮಂತ್ರೋಽಹಮಹಮೇವಾಜ್ಯಮಹಮಗ್ನಿರಹಂ ಹುತಮ್ || 16 ||

(ಅಹಂ) ನಾನೆ (ಕೃತುಃ) ಅಗ್ನಿಷ್ಟೋಮ ಮೊದಲಾದ ಶ್ರುತ್ಯುಕ್ತಕರ್ಮಗಳು. (ಅಹಂ) ನಾನೆ (ಯಜ್ಞಃ) ವೈಶ್ವದೇವ ಮೊದಲಾದ ಸ್ತ್ರೈತ್ಯುಕ್ತಕರ್ಮಗಳು. (ಅಹಂ) ನಾನೆ (ಸ್ವಧಾ) ಪಿತೃಗಳಿಗೆ ಕೊಡುವ ಅನ್ನ ಅಥವಾ ಎಲ್ಲರೂ ಉಣ್ಣುವ ಅನ್ನ. (ಅಹಂ) ನಾನೆ (ಔಷಧಂ) ಎಲ್ಲರೂ ಊಟ ಮಾಡುವ ಬತ್ತ ಗೋಧಿ-ಮೊದಲಾದದ್ದು ಅಥವಾ ರೋಗದ ಚಿಕಿತ್ಸೆಯ ಔಷಧ. (ಅಹಂ) ನಾನೆ (ಮಂತ್ರಃ) ದೇವತೆಗಳಿಗೂ ಪಿತೃಗಳಿಗೂ ಹವಿಸ್ಸನ್ನು ಕೊಡುವಾಗ ಹೇಳುವ ಮಂತ್ರವು. (ಅಹಮೇವ) ನಾನೆ (ಆಜ್ಯಂ) ಹವಿಸ್ಸಾದ ತುಪ್ಪವು (ಅಹಂ) ನಾನೆ (ಅಗ್ನಿಃ) ಹವಿಸ್ಸನ್ನು ತೆಗೆದುಕೊಳ್ಳುವ ಅಗ್ನಿಯು (ಅಹಂ) ನಾನೆ (ಹುತಂ) ಅಗ್ನಿಯಲ್ಲಿ ತುಪ್ಪವನ್ನು ಹಾಕುವದೆಂಬ ಹವನಕರ್ಮ.

ಮತ್ತು :—

ಪಿತಾಹಮಸ್ಯ ಜಗತೋ ಮಾತಾ ಧಾತಾ ಪಿತಾಮಹಃ |

ವೇದ್ಯಂ ಪವಿತ್ರಮೋಂಕಾರ ಋಕ್ಸಾಮಯಜುರೇವ ಚ || 17 ||

(ಅಹಂ) ನಾನೆ (ಅಸ್ಯ) ಈ (ಜಗತಃ) ಜಗತ್ತಿನ (ಪಿತಾ) ಹುಟ್ಟಿದ ತಂದೆಯು ; (ಮಾತಾ) ಹಡೆದ ತಾಯಿಯು ; (ಧಾತಾ) ಅವರವರ ಕರ್ಮಗಳ ಫಲಗಳನ್ನು ಅವರವರಿಗೆ ಹಂಚುವವನು ; (ಪಿತಾಮಹಃ) ಲೋಕಗಳ ಸೃಷ್ಟಿಕರ್ತನಾದ ಚತುರ್ಮುಖಬ್ರಹ್ಮನಿಗೆ ತಂದೆಯಾದವನು ; (ವೇದ್ಯಂ) ಎಲ್ಲರೂ ತಿಳಿಯಬೇಕಾಗಿರುವ ಪರಮೇಶ್ವರನು ; (ಪವಿತ್ರಂ) ಗಂಗಾ, ಗಾಯತ್ರಿ - ಮೊದಲಾದ ಶುದ್ಧ ವಸ್ತುಗಳು ; (ಓಂಕಾರಃ) ಬ್ರಹ್ಮಜ್ಞಾನಕ್ಕೆ ಸಾಧನವಾದ ಓಂಕಾರವು ಮತ್ತು (ಋಕ್ಸಾಮಯಜುರೇವ ಚ) ಸಕಲಕರ್ಮಗಳಿಗೂ ಆತ್ಮಜ್ಞಾನಕ್ಕೂ ಪ್ರಮಾಣವಾದ ಋಗ್ವೇದ, ಯಜುರ್ವೇದ, ಸಾಮವೇದ.

ಮತ್ತು :—

ಗತಿರ್ಭರ್ತಾ ಪ್ರಭುಃ ಸಾಕ್ಷೀ ನಿವಾಸಃ ಶರಣಂ ಸುಹೃತ್ |

ಪ್ರಭವಃ ಪ್ರಲಯಃ ಸ್ಥಾನಂ ನಿಧಾನಂ ಬೀಜಮವ್ಯಯಮ್ || 18 ||

(ಗತಿಃ) ಕರ್ಮದ ಫಲಗಳಾದ ಸ್ವರ್ಗ ಮೊದಲಾದವುಗಳ ಸ್ವರೂಪನು.

(ಭರ್ತಾ) ಸುಖಸಾಧನಗಳನ್ನು ಕೊಟ್ಟು ಕಾಪಾಡುವವನು. (ಪ್ರಭುಃ) ಒಡೆಯನು. (ಸಾಕ್ಷೀ) ಎಲ್ಲರ ಪುಣ್ಯಪಾಪಕರ್ಮಗಳನ್ನೂ ಸೂರ್ಯಚಂದ್ರರಂತೆ ನೋಡುವವನು. (ನಿವಾಸಃ) ಸಮಸ್ತಪ್ರಾಣಿಗಳ ವಾಸಸ್ಥಾನವು. (ಶರಣಂ) ಮರೆಹೊಕ್ಕವರನ್ನು ಕಾಯುವವನು. (ಸುಹೃತ್) ತನಗೆ ಇತರರು ಉಪಕಾರ ಮಾಡಬೇಕೆಂದಿಟ್ಟುಕೊಳ್ಳದೆ ತಾನು ಇತರರಿಗೆ ಉಪಕಾರವನ್ನು ಮಾಡುವವನು. (ಪ್ರಭವಃ) ಜಗತ್ತಿನ ಹುಟ್ಟು ವಿಕೆಯು. (ಪ್ರಲಯಃ) ಜಗತ್ತಿನ ಲಯವಾಗುವಿಕೆಯು. (ಸ್ಥಾನಂ) ಜಗತ್ತಿನ ಇರುವಿಕೆಯು. (ನಿಧಾನಂ) ಮುಂದೆ ಉಪಯೋಗಕ್ಕೆ ಬರುವ ಅನೇಕ ವಸ್ತುಗಳ ಗಣಿಯು. (ಅವ್ಯಯಮ್) ಸಂಸಾರವಿರುವವರೆಗೂ ನಾಶವಾಗದೆ ಇರುವಂಥ (ಬೀಜಂ) ಬೆಳೆಯುವ ವಸ್ತುಗಳ ಬೀಜವು.

ಮತ್ತು :—

ತಪಾಮ್ಯಹಮಹಂ ವರ್ಷಂ ನಿಗೃಹ್ಣಾಮ್ಯತ್ಸೃಜಾಮಿ ಚ |

ಅಮೃತಂ ಚೈವ ಮೃತ್ಯುಶ್ಚ ಸದಸಚ್ಚಾಹಮರ್ಜುನ

|| 19 ||

(ಅರ್ಜುನ) ಅರ್ಜುನನೆ, ಕೇಳು. (ಅಹಂ) ನಾನು (ತಪಾಮಿ) ಸೂರ್ಯನಾಗಿ ಬಿರುಬಿಸಿಲಿನಿಂದ ಕಾಯಿಸುತ್ತೇನೆ. (ಅಹಂ) ನಾನು (ವರ್ಷಂ) ಮಳೆಯನ್ನು (ನಿಗೃಹ್ಣಾಮಿ) ಬೇಸಿಗೆಯಲ್ಲಿ ಬಿಗಿಹಿಡಿಯುತ್ತೇನೆ ; (ಉತ್ಸೃಜಾಮಿ ಚ) ಮಳೆಗಾಲದಲ್ಲಿ ಬಿಟ್ಟು ಬಿಡುತ್ತೇನೆ. (ಅಮೃತಂ ಚೈವ) ದೇವತೆಗಳ ಸಾವಿಲ್ಲದಿರುವಿಕೆಯೂ ಆಗಿದ್ದೇನೆ. (ಮೃತ್ಯುಶ್ಚ) ಎಲ್ಲ ಪ್ರಾಣಿಗಳ ಸಾವೂ ಆಗಿದ್ದೇನೆ. (ಅಹಂ) ನಾನು (ಸತ್) ಸ್ಥೂಲರೂಪವೆಲ್ಲವು ಮತ್ತು (ಅಸಚ್ಚ) ಸೂಕ್ಷ್ಮರೂಪವೆಲ್ಲವು.

ಹೀಗೆ ಉಪಾಸನೆ ಮಾಡಿದವರು ನನ್ನನ್ನು ಪಡೆಯುತ್ತಾರೆ. ಹೀಗಲ್ಲದೆ :—

ತ್ರೈವಿದ್ಯಾ ಮಾಂ ಸೋಮಪಾಃ ಪೂತಪಾಪಾಃ

ಯಜ್ಞೈರಿಷ್ಟ್ವಾ ಸ್ವರ್ಗತಿಂ ಪ್ರಾರ್ಥಯಂತೇ |

ತೇ ಪುಣ್ಯಮಾಸಾದ್ಯ ಸುರೇಂದ್ರಲೋಕ

ಮಶ್ನಂತಿ ದಿವ್ಯಾನ್ ದಿವಿ ದೇವಭೋಗಾನ್

|| 20 ||

(ತ್ರೈವಿದ್ಯಾಃ) ಕರ್ಮಗಳಿಗೆ ಅಗತ್ಯವಾದ ಋಗ್ವೇದ, ಯಜುರ್ವೇದ, ಸಾಮವೇದ - ಈ ಮೂರನ್ನೂ ತಿಳಿದವರಾಗಿ, ನನ್ನ ನಿಜಸ್ವರೂಪದ ಕಡೆಗೆ ಕಣ್ಣು ಹಾಕದೆ (ಯಜ್ಞೈಃ) ಯಜ್ಞಗಳಿಂದ (ಮಾಂ) ವಸು, ರುದ್ರ, ಆದಿತ್ಯ - ಈ ರೂಪಗಳಲ್ಲಿರುವ

ನನ್ನನ್ನು (ಇಷ್ಟಾಪ್ತ) ಪೂಜೆ ಮಾಡಿ (ಸೋಮಪಾಃ) ಎಲೆಗಳು ಶುಕ್ಲಪಕ್ಷದಲ್ಲಿ ಹುಟ್ಟಿ ಕೃಷ್ಣಪಕ್ಷದಲ್ಲಿ ಉದುರಿ ಹೋಗುವ ಸೋಮವಲ್ಲಿಯೆಂಬ ಬಿಳಿ ಬಳ್ಳಿಯ ರಸವನ್ನು ವೈದಿಕಾಗ್ನಿಯಲ್ಲಿ ಹೋಮಮಾಡಿ ಅದರ ಶೇಷವನ್ನು ಕುಡಿದವರಾಗಿ (ಪೂತಪಾಪಃ) ಪಾಪಗಳನ್ನೆಲ್ಲ ತೊಳೆದುಕೊಂಡು (ಸ್ವರ್ಗತಿಂ) ಸ್ವರ್ಗವೆಂಬ ಸ್ಥಾನವನ್ನು (ಪ್ರಾರ್ಥಯಂತೇ) ಬಯಸುತ್ತಾರೆ. ಇದರಿಂದ (ತೇ) ಅವರು (ಪುಣ್ಯಂ) ಪುಣ್ಯದ ಫಲವಾದ (ಸುರೇಂದ್ರಲೋಕಂ) ಇಂದ್ರನ ಲೋಕವನ್ನು (ಆಸಾದ್ಯ) ಸೇರಿ (ದಿವಿ) ಸ್ವರ್ಗದಲ್ಲಿ (ದಿವ್ಯಾನ್) ಮನುಷ್ಯರಿಗೆ ಸಿಕ್ಕದೆ ಇರುವಂಥ (ದೇವ ಭೋಗಾನ್) ದೇವತಾಶರೀರದಿಂದ ಅನುಭವಿಸುವ ಸುಖಸಾಧನಗಳನ್ನು (ಅಶ್ನಂತಿ) ಭೋಗಿಸುತ್ತಾರೆ.

ನನ್ನ ನಿಜಸ್ವರೂಪದ ಕಡೆಗೆ ಕಣ್ಣು ಹಾಕದಿದ್ದರೂ ಅವರಿಗೆ ಒಳ್ಳೆಯ ಫಲವೇ ಆಯಿತಲ್ಲ! ಎಂದರೆ :—

ತೇ ತಂ ಭುಕ್ತ್ವಾ ಸ್ವರ್ಗಲೋಕಂ ವಿಶಾಲಂ

ಕ್ಷೀಣೇ ಪುಣ್ಯೇ ಮರ್ತ್ಯಲೋಕಂ ವಿಶಂತಿ ।

ಏವಂ ತ್ರಯೀಧರ್ಮನುಪ್ರಪನ್ನಾ<sup>1</sup>

ಗತಾಗತಂ ಕಾಮಕಾಮಾ ಲಭಂತೇ

॥ 21 ॥

(ತೇ) ಅವರು (ವಿಶಾಲಂ) ದೊಡ್ಡದಾದ (ತಂ) ಆ (ಸ್ವರ್ಗಲೋಕಂ) ಬಹಳ ಸುಖವನ್ನು ಕೊಡುವ ಸ್ವರ್ಗಲೋಕವನ್ನು (ಭುಕ್ತ್ವಾ) ಭೋಗಿಸಿ - ಎಂದರೆ ಅಲ್ಲಿನ ಸುಖಗಳನ್ನು ಅನುಭವಿಸಿ (ಪುಣ್ಯೇ) ಅವರು ಭೂಲೋಕದಲ್ಲಿ ಮಾಡಿದ್ದ ಪುಣ್ಯವು (ಕ್ಷೀಣೇ) ಮುಗಿದು ಹೋಗುತ್ತಲೆ (ಮರ್ತ್ಯಲೋಕಂ) ಮತ್ತೆ ಭೂಲೋಕವನ್ನು (ವಿಶಂತಿ) ಪ್ರವೇಶಿಸುತ್ತಾರೆ- ಎಂದರೆ ಪಡೆಯುತ್ತಾರೆ. (ಏವಂ) ಹೀಗೆ (ಕಾಮ ಕಾಮಾಃ) ವಿಷಯಸುಖವನ್ನು ಬಯಸುವವರಾಗಿ (ತ್ರಯೀಧರ್ಮಂ) ಋಗ್ವೇದ, ಯಜುರ್ವೇದ, ಸಾಮವೇದ- ಇವುಗಳಲ್ಲಿ ಹೇಳಿರುವಂಥ ಕಾಮ್ಯಕರ್ಮಗಳನ್ನು (ಅನುಪ್ರಪನ್ನಾ) ಶರಣುಹೋಗಿರುವವರು (ಗತಾಗತಂ) ಭೂಲೋಕದಲ್ಲಿ ಮಾಡಿದ ಪುಣ್ಯದ ಫಲವನ್ನು ಉಣ್ಣುವದಕ್ಕೆ ಸ್ವರ್ಗಲೋಕಕ್ಕೆ ಹೋಗುವದು, ಅಲ್ಲಿ ಅದನ್ನು ಉಂಡು ಮುಗಿಸಿ ಅದು ಮುಗಿಯುತ್ತಲೆ ಮತ್ತೆ ಭೂಲೋಕಕ್ಕೆ ಬರುವದು ಹೀಗೆ ಸ್ವರ್ಗಕ್ಕೂ ಭೂಮಿಗೂ ಓಡಾಟವನ್ನು (ಲಭಂತೇ) ಪಡೆಯುತ್ತಾರೆ.

1. "ಏವಂ ಹಿ ತ್ರೈಧರ್ಮನುಪ್ರಪನ್ನಾಃ" ಎಂದು ಪಾಠಾಂತರ. ಅರ್ಥದಲ್ಲೇನೂ ವ್ಯತ್ಯಾಸವಿಲ್ಲ.

ನನಗೆ ಶರಣು ಬಂದವರ ಜೀವನಯಾತ್ರೆಯೇನು ಗತಿಯೆಂದರೆ :—

ಅನನ್ಯಾಶ್ಚಿಂತಯಂತೋ ಮಾಂ ಯೇ ಜನಾಃ ಪರ್ಮಪಾಸತೇ |

ತೇಷಾಂ ನಿತ್ಯಾಭಿಯುಕ್ತಾನಾಂ ಯೋಗಕ್ಷೇಮಂ ವಹಾಮ್ಯಹಮ್ || 22 ||

(ಯೇ) ಯಾವ (ಜನಾಃ) ಜನರು (ಅನನ್ಯಾಃ) ಪರಮಾತ್ಮನಿಗಿಂತ ಬೇರೆಯಲ್ಲದವರಾಗಿ ಎಂದರೆ ಮಹಾವಿಷ್ಣುವೇ ತಮ್ಮ ಆತ್ಮನೆಂದು ತಿಳಿದು (ಮಾಂ) ಆ ಮಹಾವಿಷ್ಣುವಿನ ಅವತಾರವಾದ ನನ್ನನ್ನು (ಚಿಂತಯಂತಃ) ಧ್ಯಾನಮಾಡುತ್ತ (ಪರ್ಮಪಾಸತೇ) ಚೆನ್ನಾಗಿ ಉಪಾಸನೆಯನ್ನು ಮಾಡುತ್ತಾರೋ (ನಿತ್ಯಾಭಿಯುಕ್ತಾನಾಂ) ಯಾವಾಗಲೂ ನನ್ನಲ್ಲಿಯೇ ಮನಸ್ಸನ್ನಿಟ್ಟಿರುವ (ತೇಷಾಂ) ಅವರ (ಯೋಗಕ್ಷೇಮಂ) ಯೋಗಕ್ಷೇಮವನ್ನು ಎಂದರೆ ಇಲ್ಲದ್ದನ್ನು ದೊರಕಿಸುವ ಭಾರವನ್ನೂ ಇದ್ದದ್ದನ್ನು ಹೋಗಿಸದಿರುವ ಭಾರವನ್ನೂ (ಅಹಂ) ನಾನು (ವಹಾಮಿ) ಹೊತ್ತುಕೊಳ್ಳುತ್ತೇನೆ. ಸಾಮಾನ್ಯವಾಗಿ ಜಗತ್ತಿನಲ್ಲಿರುವ ಎಲ್ಲರ ಯೋಗಕ್ಷೇಮದ ಭಾರವೂ ನನ್ನದೇ ಆದರೂ ಅವರೆಲ್ಲರ ವಿಷಯದಲ್ಲಿಯೂ ಅವರವರ ಯೋಗಕ್ಷೇಮಕ್ಕೆ ಅವರವರಿಂದ ಪ್ರಯತ್ನ ಮಾಡಿಸಿ ಅವರ ಇಷ್ಟವನ್ನು ನೆರವೇರಿಸುತ್ತೇನೆ. ಆತ್ಮಜ್ಞಾನವನ್ನು ಪಡೆದು ನನಗೆ ಶರಣು ಬಂದವರ ವಿಷಯದಲ್ಲಿ ಅವರ ಪ್ರಯತ್ನವನ್ನಪೇಕ್ಷಿಸದೆ ನಾನೇ ಅವರ ಇಷ್ಟಗಳನ್ನು ಸಾಧಿಸುತ್ತೇನೆ.

‘ಯಾವ ದೇವತೆಗೆ ಶರಣೆಂದರೂ ಅದು ನಿನ್ನ ಪೂಜೆಯೇ ಅಲ್ಲವೆ?’  
ಎಂದರೆ :—

ಯೇಽಪ್ಯನ್ಯದೇವತಾಭಕ್ತಾ ಯಜಂತೇ ಶ್ರದ್ಧಯಾನ್ವಿತಾಃ |

ತೇಽಪಿ ಮಾಮೇವ ಕೌಂತೇಯ ಯಜಂತ್ಯವಿಧಿಪೂರ್ವಕಮ್ || 23 ||

(ಕೌಂತೇಯ) ಅರ್ಜುನನೇ, ಕೇಳು. (ಯೇಽಪಿ) ಯಾರು (ಅನ್ಯದೇವತಾ ಭಕ್ತಾಃ) ಇಂದ್ರ, ಅಗ್ನಿ - ಮೊದಲಾದ ಇತರ ದೇವತೆಗಳ ಭಕ್ತರಾಗಿ (ಶ್ರದ್ಧಯಾನ್ವಿತಾಃ) ಆಸ್ತಿತ್ವಬುದ್ಧಿಯಿಂದ ಕೂಡಿದವರಾಗಿ (ಯಜಂತೇ) ಜ್ಯೋತಿಷ್ಠೋಮ ಮೊದಲಾದ ಯಜ್ಞಗಳನ್ನು ಮಾಡುತ್ತಾರೋ (ತೇಽಪಿ) ಅವರು ಕೂಡ (ಮಾಮೇವ) ಇಂದ್ರ ಮೊದಲಾದವರ ಅಂತರ್ಯಮಿಯಾಗಿರುವ ನನ್ನನ್ನೆ (ಅವಿಧಿ ಪೂರ್ವಕಂ) ಹಾಗೆ ತಿಳಿಯದೆ ಅವರು ನನಗಿಂತ ಬೇರೆಯಾದವರೆಂದು (ಯಜಂತಿ) ಪೂಜಿಸುತ್ತಾರೆ.

ಇದರಿಂದಾಗುವದೇನೆಂದರೆ :—



ಅಹಂ ಹಿ ಸರ್ವಯಜ್ಞಾನಾಂ ಭೋಕ್ತಾ ಚ ಪ್ರಭುರೇವ ಚ |

ನ ತು ಮಾಮಭಿಜಾನಂತಿ ತತ್ತ್ವೇನಾತಶ್ಚೈವಂತಿ ತೇ || 24 ||

(ಅಹಂ ಹಿ) ಪರಮಾತ್ಮನಾದ ನಾನೆ (ಸರ್ವಯಜ್ಞಾನಾಂ) ಎಲ್ಲ ಯಜ್ಞಗಳ (ಭೋಕ್ತಾ ಚ) ಬೇರೆಬೇರೆ ದೇವತೆಗಳ ರೂಪದಿಂದ ಹವಿರ್ಬಾವನ್ನುಣ್ಣುವನೂ ಆಗಿರುವೆನು. (ಪ್ರಭುರೇವ ಚ) ಯಜ್ಞವನ್ನು ಮಾಡಿದವರಿಗೆ ಫಲವನ್ನು ಕೊಡುವ ಸ್ವಾಮಿಯೂ ಆಗಿರುವೆನು. ಹೀಗಿದ್ದರೂ ಅವರು (ಮಾಂ) ನನ್ನನ್ನು (ತತ್ತ್ವೇನ) ಎಲ್ಲ ದೇವತೆಗಳ ಅಂತರ್ಯಾಮಿಯೆಂದು ಇದ್ದದ್ದಿದ್ದ ಹಾಗೆ (ನ ತು ಅಭಿಜಾನಂತಿ) ಚೆನ್ನಾಗಿ ತಿಳಿಯುವದಿಲ್ಲ ಇದರಿಂದಾಗುವ ಹಾನಿಯೇನೆಂದರೆ (ಅತಃ) ನನ್ನ ಯಥಾರ್ಥವನ್ನುತಿಳಿಯದೆ ಇರುವ ಕಾರಣದಿಂದ (ತೇ) ಅವರು (ಚೈವಂತಿ) ನನ್ನನ್ನು ತಿಳಿದು ಆರಾಧನೆ ಮಾಡಿದ್ದರಿಂದ ಸತ್ತ ಮೇಲೆ ಮತ್ತೆ ಹುಟ್ಟದಂಥ ಫಲವನ್ನು ಕಳೆದುಕೊಂಡು ಮತ್ತೆ ಮತ್ತೆ ಹುಟ್ಟುವವುಗಳ ಕೊರಕಲಿಗೆ ಜಾರಿ ಬಿಳುತ್ತಿರುತ್ತಾರೆ.

ಹಾಗಾದರೆ ಇತರ ದೇವತೆಗಳನ್ನು ಆರಾಧಿಸುವದು ವ್ಯರ್ಥವೆ ?  
ಎಂದರೆ :—

ಯಾಂತಿ ದೇವವ್ರತಾ ದೇವಾನ್ ಪಿತೃನ್ ಯಾಂತಿ ಪಿತೃವ್ರತಾಃ |

ಭೂತಾನಿ ಯಾಂತಿ ಭೂತೇಜ್ಯಾ ಯಾಂತಿ ಮದ್ಯಾಜಿನೋಽಪಿ ಮಾಮ್<sup>1</sup> ||

(ದೇವವ್ರತಾಃ) ಯಜ್ಞ ಮೊದಲಾದವುಗಳಿಂದ ಇಂದ್ರನೇ ಮೊದಲಾದ ದೇವತೆಗಳನ್ನು ಪೂಜಿಸುವ ಸಾತ್ತ್ವಿಕರು (ದೇವಾನ್) ಆ ಇಂದ್ರನೇ ಮೊದಲಾದ ದೇವತೆಗಳನ್ನು (ಯಾಂತಿ) ಪಡೆಯುತ್ತಾರೆ. (ಪಿತೃವ್ರತಾಃ) ಶ್ರಾದ್ಧ ಮೊದಲಾದ ಕರ್ಮಗಳಿಂದ ಅಗ್ನಿಷ್ಟಾತ್ ಮೊದಲಾದ ಪಿತೃಗಳನ್ನಾರಾಧಿಸುವ ರಾಜಸರು (ಪಿತೃನ್) ಆ ಅಗ್ನಿಷ್ಟಾತ್ ಮೊದಲಾದ ಪಿತೃಗಳನ್ನು (ಯಾಂತಿ) ಪಡೆಯುತ್ತಾರೆ. (ಭೂತೇಜ್ಯಾಃ) ಪ್ರಾಣಿಗಳನ್ನು ಬಲಿಗೊಡುವದರ ಮೂಲಕ ಯಕ್ಷ, ರಾಕ್ಷಸ- ಮೊದಲಾದ ಭೂತಗಳನ್ನು ಪೂಜಿಸುವ ತಾಮಸರು (ಭೂತಾನಿ) ಆ ಯಕ್ಷ ರಾಕ್ಷಸ- ಮೊದಲಾದ ಭೂತಗಳನ್ನು (ಯಾಂತಿ) ಪಡೆಯುತ್ತಾರೆ. (ಮದ್ಯಾಜಿ ನೋಽಪಿ) ಇನ್ನು ಪರಮೇಶ್ವರನಾದ ನನ್ನನ್ನು ತಮ್ಮ ಆತ್ಮವೆಂದು ಆರಾಧಿಸುವವ

1. 'ತಂ ಯಥಾ ಯಥೋಪಾಸತೇ ತದೇವ ಭವತಿ'- ಯಾರು ಯಾವ ಯಾವ ದೇವತೆಯನ್ನುಪಾಸಿಸುವರೋ ಅವರು ಆಯಾ ದೇವತಾಭಾವವನ್ನೆ ಪಡೆಯುವರು - ಶ್ರು.

ರಾದರೂ (ಮಾಂ) ನನ್ನ ಸ್ವರೂಪವನ್ನೆ (ಯಾಂತಿ) ಪಡೆಯುತ್ತಾರೆ. ಎಲ್ಲ ಆರಾಧನೆಗಳ ಆಯಾಸವೂ ಒಂದೇ ಆದರೂ ಅವಿವೇಕಿಗಳಾಗಿ ನನ್ನನ್ನು ತಿಳಿಯದವರು ನನ್ನಿಂದಾಗುವ ಹೆಚ್ಚಿನ ಫಲವನ್ನು ಕಳೆದುಕೊಳ್ಳುವರು.

ನನ್ನ ಆರಾಧನೆಯು ಹೆಚ್ಚಿನ ಫಲವನ್ನು ಕೊಡುವದರ ಜೊತೆಗೆ ಬಹು ಸುಲಭಸಾಧ್ಯವಾಗಿಯೂ ಇರುವದು. ಹೇಗೆಂದರೆ :—

ಪತ್ರಂ ಪುಷ್ಪಂ ಫಲಂ ತೋಯಂ ಯೋ ಮೇ ಭಕ್ತ್ಯಾ ಪ್ರಯಚ್ಛತಿ |  
ತದಹಂ ಭಕ್ತ್ಯುಪಹೃತಮಶ್ವಾಮಿ ಪ್ರಯತಾತ್ಮನಃ || 26 ||

ಇತರ ದೇವತೆಗಳಿಗಾಗಿ ಮಾಡುವ ಯಜ್ಞಗಳು ಸಾಂಗವಾಗುವದಕ್ಕೆ ಪಶುಗಳು ಬೇಕು, ತುಪ್ಪವು ಬೇಕು, ಸೋಮರಸವು ಬೇಕು, ಧನಬೇಕು, ಧಾನ್ಯಬೇಕು, ಜನಬೇಕು. ನನ್ನ ಪೂಜೆಗೆ ಅವೇನೂ ಅಗತ್ಯವಿಲ್ಲ (ಪತ್ರಂ) ದ್ರೌಪದಿಯ ಅಕ್ಷಯಪಾತ್ರೆಯಲ್ಲಿ ಉಳಿದಿದ್ದ ಒಂದು ಅಗಸೆಯ ಸೊಪ್ಪನ್ನು ಕೊಟ್ಟಂತೆ ಒಂದು ಕಾಡಲೆ ಸಾಕು (ಪುಷ್ಪಂ) ಗಜೇಂದ್ರನು ಕೊಳದಲ್ಲಿದ್ದ ಕಮಲದ ಹೂವನ್ನು ಕಿತ್ತೆಸೆದಂತೆ ಒಂದು ಕಾಡು ಹೂ ಸಾಕು (ಫಲಂ) ಶಬರಿಯು ಕೊಟ್ಟ ಯಲಚಿಯ ಹಣ್ಣಿನಂತೆ ಒಂದು ಕಾಡುಹಣ್ಣು ಸಾಕು (ತೋಯಂ) ವಿದುರನು ಹಾಲು ಕೊಟ್ಟಂತೆ ಒಂದಿಷ್ಟು ನೀರು ಸಾಕು. ರಾಜನ ಪದಾರ್ಥಗಳನ್ನೆ ಸೇವಕನು ರಾಜಭಕ್ತಿಪೂರ್ವಕವಾಗಿ ರಾಜನಿಗೆ ಸಮರ್ಪಿಸುವಂತೆ ನಾನು ಸೃಷ್ಟಿಸಿದ ವಸ್ತುಗಳಲ್ಲಿ ಅಗ್ಗವಾಗಿ ದೊರೆಯುವವುಗಳನ್ನೆ (ಯಃ) ಯಾವನು (ಮೇ) ಪರಮಾತ್ಮನಾದ ನನಗೆ (ಭಕ್ತ್ಯಾ) ಪ್ರೇಮಪೂರ್ವಕವಾಗಿ (ಪ್ರಯಚ್ಛತಿ) ಕೊಡುತ್ತಾನೋ (ಪ್ರಯತಾತ್ಮನಃ) ಶುದ್ಧವಾದ ಬುದ್ಧಿಯುಳ್ಳವನ (ಭಕ್ತ್ಯುಪಹೃತಂ) ಭಕ್ತಿಪೂರ್ವಕವಾಗಿ ತಂದ (ತತ್) ಅದನ್ನು (ಅಹಂ) ನಾನು (ಅಶ್ವಾಮಿ) ಭೋಗಿಸುತ್ತೇನೆ. ಅಥವಾ ದೇವತೆಗಳ ತೃಪ್ತಿಗೆ ಉಣ್ಣುವದೂ ತಿನ್ನುವದೂ ಬೇಕಿಲ್ಲ ಬರೀ ದರ್ಶನದಿಂದಲೆ ಅವರಿಗೆ ತೃಪ್ತಿ ಆದ್ದರಿಂದ ನಾನು ಅವುಗಳನ್ನು ಸ್ವೀಕರಿಸುತ್ತೇನೆ. ನಾನು ಪದಾರ್ಥದ ಘನತೆ, ಸೌಂದರ್ಯ - ಮೊದಲಾದ ಹೆಚ್ಚುಗಾರಿಕೆಗಳನ್ನು ನೋಡುವದಿಲ್ಲ ಆ ಪದಾರ್ಥವನ್ನು ನನ್ನ ಮುಂದಿಡುವಾಗಿನ ಭಕ್ತಿವಿಶೇಷವನ್ನು ನೋಡುತ್ತೇನೆ. ಭಕ್ತಿಯೊಂದಿತ್ತೆಂದರೆ ಎಂಥ ಅಲ್ಪಪದಾರ್ಥವಾದರೂ ಮಹತ್ತ್ವವನ್ನು ಪಡೆಯುತ್ತದೆ.

ಅಥವಾ ಇವುಗಳನ್ನು ತಂದು ಕೊಡುವಷ್ಟು ಆಯಾಸ ತಾನೆ ಏಕೆ :—

ಯತ್ಕರೋಷಿ ಯದಶ್ನಾಸಿ ಯಜ್ಜುಹೋಷಿ ದದಾಸಿ ಯತ್ |

ಯತ್ತಪಸ್ಯಸಿ ಕೌಂತೇಯ ತತ್ಕುರುಷ್ವ ಮದರ್ಪಣಮ್ || 27 ||

(ಕೌಂತೇಯ) ಅರ್ಜುನನೇ, ಕೇಳು. (ಯತ್) ಮಾಡಲೇಬೇಕಾಗಿ ಬಂದ ಯಾವದನ್ನು (ಕರೋಷಿ) ಮಾಡುತ್ತೀಯೋ (ಯತ್) ಉಣ್ಣಲೇ ಬೇಕಾಗಿ ಬಂದ ಯಾವದನ್ನು (ಅಶ್ನಾಸಿ) ಉಣ್ಣುತ್ತೀಯೋ (ಯತ್) ಹೋಮ ಮಾಡಲೇ ಬೇಕಾಗಿ ಬಂದ ಯಾವದನ್ನು (ಜುಹೋಷಿ) ಹೋಮ ಮಾಡುತ್ತೀಯೋ (ಯತ್) ದಾನ ಮಾಡಲೇ ಬೇಕಾಗಿ ಬಂದ ಯಾವದನ್ನು (ದದಾಸಿ) ದಾನಮಾಡುತ್ತೀಯೋ (ಯತ್) ತಪಸ್ಸು ಮಾಡಲೇಬೇಕಾಗಿ ಬಂದ ಯಾವದನ್ನು (ತಪಸ್ಯಸಿ) ತಪಸ್ಸು ಮಾಡುತ್ತೀಯೋ ಎಂದರೆ ಉಪವಾಸ ಮೊದಲಾದ ವ್ರತಗಳಲ್ಲಿರುತ್ತೀಯೋ (ತತ್) ಅದನ್ನು (ಮದರ್ಪಣಂ) ಪರಮಾತ್ಮನಾದ ನನಗೆ ಪ್ರೀತಿಯಾಗಲೆಂದು (ಕುರುಷ್ವ) ಮಾಡು.

ಇದರ ಫಲವನ್ನು ಕೇಳು :—

ಶುಭಾಶುಭಫಲೈರೇವಂ ಮೋಕ್ಷಸೇ ಕರ್ಮ ಬಂಧನೈಃ |

ಸಂನ್ಯಾಸಯೋಗಯುಕ್ತಾತ್ಮಾ ವಿಮುಕ್ತೋ ಮಾಮುಪೈಷ್ಯಸಿ || 28 ||

(ಏವಂ) ಹೀಗೆ ನೀನು ನಿನ್ನ ಸರ್ವಕರ್ಮವನ್ನೂ ನನಗೊಪ್ಪಿಸಿಬಿಟ್ಟರೆ (ಕರ್ಮಬಂಧನೈಃ) ಕರ್ಮರೂಪವಾದ ಕಟ್ಟುಗಳಾಗಿರುವಂಥ (ಶುಭಾಶುಭಫಲೈಃ) ಪುಣ್ಯ ಮತ್ತು ಪಾಪ- ಎಂಬ ಫಲಗಳಿಂದ (ಮೋಕ್ಷಸೇ) ಬಿಡುಗಡೆಯನ್ನು ಹೊಂದುತ್ತೀಯೆ. ಮತ್ತು (ಸಂನ್ಯಾಸಯೋಗಯುಕ್ತಾತ್ಮಾ) ಕರ್ಮಗಳನ್ನೆಲ್ಲ ನನಗೆ ಒಪ್ಪಿಸಿಬಿಟ್ಟಿದ್ದರಿಂದ ಆಗುವ ಸಂನ್ಯಾಸದಿಂದಲೂ ಅವುಗಳನ್ನು ನಡೆಸುತ್ತಿರುವದರಿಂದ ಆಗುವ ಯೋಗದಿಂದಲೂ ಶುದ್ಧಿಯನ್ನು ಹೊಂದಿದ ಮನಸ್ಸುಳ್ಳವನಾಗಿ (ವಿಮುಕ್ತಃ) ಬದುಕಿರುವಾಗಲೆ ಮುಕ್ತನೆ ಆಗಿದ್ದು ಸತ್ತ ಮೇಲೆ (ಮಾಂ) ಪರಮಾತ್ಮನಾದ ನನ್ನ ಸ್ವರೂಪವನ್ನು (ಉಪೈಷ್ಯಸಿ) ಪಡೆಯುತ್ತಿ.

ತನಗೆ ಶರಣೆಂದವರಿಗೆ ಮೋಕ್ಷವನ್ನೂ ಇತರರಿಗೆ ಶರಣೆಂದವರಿಗೆ ಹುಟ್ಟು ಸಾವುಗಳನ್ನೂ ಕೊಡುವದು ನನ್ನ ಪಕ್ಷಪಾತವಲ್ಲ, ಏಕೆಂದರೆ :—

ಸಮೋಽಹಂ ಸರ್ವಭೂತೇಷು ನ ಮೇ ದ್ವೇಷ್ಯೋಽಸ್ಮಿ ನ ಪ್ರಿಯಃ |

ಯೇ ಭಜಂತಿ ತು ಮಾಂ ಭಕ್ತ್ಯಾ ಮಯಿ ತೇ ತೇಷು ಚಾಪ್ಯಹಮ್ ||29||

(ಸರ್ವಭೂತೇಷು) ನನ್ನ ಭಕ್ತರು, ಇತರರ ಭಕ್ತರು - ಮೊದಲಾದ ಎಲ್ಲ

ಪ್ರಾಣಿಗಳಲ್ಲಿಯೂ (ಅಹಂ) ಪರಮಾತ್ಮನಾದ ನಾನು (ಸಮಃ) ಒಂದೇ ರೀತಿಯಾಗಿರುವೆನು. ಎಲ್ಲರ ಆತ್ಮವೂ ನಾನೇ ಆದ್ದರಿಂದ (ಮೇ) ನನಗೆ (ದ್ವೇಷ್ಯಃ) ಬೇಡವಾದವನು (ನ ಅಸ್ತಿ) ಇಲ್ಲ. (ಪ್ರಿಯಃ) ಬೇಕಾದವನು (ನ) ಇಲ್ಲ. ಹಾಗಾದರೆ ಜನರಿಗೆ ದೊರೆಯುವ ಬೇರೆ ಬೇರೆ ಫಲಕ್ಕೆ ಕಾರಣವೇನೆಂದರೆ ಶೀತವನ್ನು ಕಳೆಯುವದು ಅಗ್ನಿಯ ಸ್ವಭಾವವಾದರೂ ಬೇಡಿದ್ದನ್ನು ಕೊಡುವದು ಕಲ್ಪವೃಕ್ಷ ಕಾಮಧೇನು, ಚಿಂತಾಮಣಿ - ಇವುಗಳ ಸ್ವಭಾವವಾದರೂ. ಅಗ್ನಿಯೂ ಕಲ್ಪವೃಕ್ಷ ಮೊದಲಾದವುಗಳೂ ತಮ್ಮ ಬಳಿಗೆ ಬಂದವರಿಗೆ ಮಾತ್ರ ತಮ್ಮ ಆಶ್ರಯದ ಫಲವನ್ನು ಕೊಡುವಂತೆ (ಯೇ ತು) ಯಾರು (ಮಾಂ) ನನ್ನನ್ನು (ಭಕ್ತ್ಯಾ) ಪ್ರೇಮದಿಂದ (ಭಜಂತಿ) ಆಶ್ರಯಿಸುತ್ತಾರೋ (ತೇ) ಅವರು (ಮಯಿ) ಸ್ವಭಾವವಾಗಿ ನನ್ನಲ್ಲಿರುತ್ತಾರೆ. ನಿಜವಾಗಿ ಎಲ್ಲರೂ ನನ್ನಲ್ಲಿಯೇ ಇರುವರಾದರೂ ಜ್ಞಾನಿಗಳು ನನ್ನನ್ನು ತಮ್ಮ ಆತ್ಮವಾಗಿ ತಿಳಿದಿರುವದರಿಂದ ಅವರು ನನ್ನಲ್ಲಿರುವವರಾಗುತ್ತಾರೆ. ಇದೇ ಕಾರಣದಿಂದಲೇ (ಅಹಂ) ನಾನು (ತೇಷು ಚಾಪಿ) ಅವರಲ್ಲಿಯೂ ಇರುವೆನು. ಹೀಗೆ ಹುಟ್ಟು ಸಾವುಗಳನ್ನು ಉಳಿಸಿಕೊಂಡಿರುವದಾಗಲಿ ಕಳೆದುಕೊಳ್ಳುವದಾಗಲಿ ಅವರವರ ತಿಳಿವಳಿಕೆಯ ಅಧೀನವೇ ಹೊರತು ಅದರಲ್ಲಿ ನನ್ನ ಪಕ್ಷಪಾತವೇನೂ ಇಲ್ಲ. ನನ್ನನ್ನು ತಿಳಿದುಕೊಂಡವರಿಗೆ ಮೋಕ್ಷ ; ಇಲ್ಲದವರಿಗೆ ಎಂದಿನಂತೆ ಸಂಸಾರ. ಹೀಗೆ ಅವರು ನನ್ನ ಮೇಲೆ ತಮ್ಮ ಪ್ರೇಮವನ್ನು ಉಪಯೋಗಿಸಿ ತಮ್ಮ ಉದ್ಧಾರವನ್ನು ಮಾಡಿಕೊಳ್ಳುವರು. ಇತರರು ಹಾಗೆ ಮಾಡುವದಿಲ್ಲ. ಆದಮಾತ್ರಕ್ಕೆ ಆ ಇತರರ ಮೇಲೆ ನನಗೇನಾದರೂ ಹಗೆತನ ಉಂಟೆಂದು ತಿಳಿಯಬಾರದು.

ನನ್ನ ಭಕ್ತಿಯ ಮಹಿಮೆಯನ್ನು ನೋಡು :—

ಅಪಿ ಚೇತ್ಸುದುರಾಚಾರೋ ಭಜತೇ ಮಾಮನನ್ಯಭಾಕ್ |

ಸಾಧುರೇವ ಸ ಮಂತವ್ಯಃ ಸಮ್ಯಗ್ವ್ಯವಸಿತೋ ಹಿ ಸಃ || 30 ||

(ಸುದುರಾಚಾರಃ ಅಪಿ ಚೇತ್) ಅಜಾಮಿಳ ಮೊದಲಾದವರಂತೆ ಬಹುಕೆಟ್ಟ ನಡವಳಿಕೆಯುಳ್ಳವನಾದರೂ ಯಾವನು (ಮಾಂ) ಪರಮಾತ್ಮನಾದ ನನ್ನನ್ನು (ಅನನ್ಯಭಾಕ್) ನೀನೇ ಗತಿಯೆಂದು (ಭಜತೇ) ಉಪಾಸನೆ ಮಾಡುತ್ತಾನೋ (ಸಃ) ಅವನು (ಸಾಧುರೇವ) ಸದಾಚಾರವುಳ್ಳವನೇ ಎಂದು (ಮಂತವ್ಯಃ) ತಿಳಿಯಬೇಕು. (ಹಿ) ಏಕೆಂದರೆ (ಸಃ) ಅವನು (ಸಮ್ಯಗ್ವ್ಯವಸಿತಃ) ಒಳ್ಳೆ ನಿಶ್ಚಯವನ್ನು ಮಾಡಿದವನಾಗಿರುವನು.

ಆ ಒಳ್ಳೆ ನಿಶ್ಚಯದಿಂದಾಗುವದೇನೆಂದರೆ :—

ಕ್ಷಿಪ್ರಂ ಭವತಿ ಧರ್ಮಾತ್ಮಾ ಶಶ್ವತ್ಪ್ರಾಂತಿಂ ನಿಗಚ್ಛತಿ |

ಕೌಂತೇಯ ಪ್ರತಿಜಾನೀಹಿ ನ ಮೇ ಭಕ್ತಃ ಪ್ರಣಶ್ಯತಿ

||31||

ಅದರಿಂದ ಅವನು (ಕ್ಷಿಪ್ರಂ) ಬಹುಬೇಗ (ಧರ್ಮಾತ್ಮಾ) ಧರ್ಮದಲ್ಲಿ ಮನಸ್ಸುಳ್ಳವನು (ಭವತಿ) ಆಗುತ್ತಾನೆ ಮತ್ತು (ಶಶ್ವತ್) ಎಂದಿಗೂ ಹೋಗದೆ ಇರುವಂಥ (ಪ್ರಾಂತಿಂ) ಸಮಾಧಾನವನ್ನು (ನಿಗಚ್ಛತಿ) ಪಡೆಯುತ್ತಾನೆ. (ಕೌಂತೇಯ) ಅರ್ಜುನನೇ, ಕೇಳು. (ಮೇ) ಪರಮಾತ್ಮನಾದ ನನ್ನ (ಭಕ್ತಃ) ಭಕ್ತನು (ನ ಪ್ರಣಶ್ಯತಿ) ಇತರದೇವತೆಗಳ ಭಕ್ತರಂತೆ ಇಳಿತವನ್ನು ಪಡೆಯುವದಿಲ್ಲ. ಹೀಗೆಂದು (ಪ್ರತಿಜಾನೀಹಿ) ನೀನು ನಾಲ್ಕು ದಾರಿಗಳು ಸೇರಿದ ಕಡೆ ಈ ವಿಷಯದಲ್ಲಿ ಸಂದೇಹಗೊಳ್ಳುವವರ ಮುಂದೆ ಎರಡು ಕೈಗಳನ್ನೂ ಎತ್ತಿ ಆಣೆ ಮಾಡಿ ಹೇಳು.

ಇಷ್ಟೇ ಅಲ್ಲ :—

ಮಾಂ ಹಿ ಪಾರ್ಥ ವ್ಯಪಾಶ್ರಿತ್ಯ ಯೇಽಪಿ ಸ್ಯುಃ ಪಾಪಯೋನಯಃ |

ಸ್ತ್ರಿಯೋ ವೈಶ್ವಾಸ್ತಥಾ ಶೂದ್ರಾಸ್ತೇಽಪಿ ಯಾಂತಿ ಪರಾಂಗತಿಮ್

||32||

(ಪಾರ್ಥ) ಅರ್ಜುನನೇ, ಕೇಳು. (ಹಿ) ಇನ್ನೂ ಹೆಚ್ಚಿನದೇನೆಂದರೆ (ಯೇ) ಸ್ವಭಾವವಾಗಿ ವಿಷಯದ ಸುಖಕ್ಕೇ ಬಾಯಿನೀರು ಸುರಿಸುತ್ತಿರುವಂಥ (ಸ್ತ್ರಿಯಃ) ಹೆಂಗಸರೂ (ವೈಶ್ವಾಃ) ವೈಶ್ಯರೂ (ತಥಾ) ಹಾಗೆಯೇ (ಶೂದ್ರಾಃ) ಶೂದ್ರರೂ ಮತ್ತು (ಪಾಪಯೋನಯಃ ಅಪಿ ಸ್ಯುಃ) ಇನ್ನೂ ಪಾಪದ ಜನ್ಮಗಳಲ್ಲಿ ಹುಟ್ಟಿರುವವರೂ (ತೇಽಪಿ) ಅವರೆಲ್ಲರೂ (ಮಾಂ) ಪರಮಾತ್ಮನಾದ ನನ್ನನ್ನು (ವ್ಯಪಾಶ್ರಿತ್ಯ) ಮರೆಹೊಕ್ಕು (ಪರಾಂ) ಉತ್ಕೃಷ್ಟವಾದ (ಗತಿಂ) ಮೋಕ್ಷವನ್ನು (ಯಾಂತಿ) ಪಡೆಯುತ್ತಾರೆ.

ಹೀಗಾದ ಮೇಲೆ :—

ಕಿಂ ಪುನರ್ಬ್ರಾಹ್ಮಣಾಃ ಪುಣ್ಯಾ ಭಕ್ತಾ ರಾಜರ್ಷಯಸ್ತಥಾ |

ಅನಿತ್ಯಮಸುಖಂ ಲೋಕಮಿಮಂ ಪ್ರಾಪ್ಯ ಭಜಸ್ವ ಮಾಮ್ || 33 ||

(ಪುಣ್ಯಾಃ) ನನ್ನನ್ನು ಪಡೆಯುವ ದಾರಿಯಲ್ಲಿಯೇ ಮನಸ್ಸು ಹರಿಯುವ ಪರಂಪರೆಯವರಾದಂಥ (ಬ್ರಾಹ್ಮಣಾಃ) ಬ್ರಾಹ್ಮಣರೂ (ತಥಾ) ಅದರಂತೆ (ಭಕ್ತಾಃ) ಭಕ್ತರಾದ (ರಾಜರ್ಷಯಃ) ರಾಜರೂ ಆಗಿ ಯುಷಿಗಳಂತೆ

ನಡೆಯುತ್ತಿರುವವರೂ (ಕಿಂ ಪುನಃ) ನನ್ನನ್ನು ತಮ್ಮ ಆತ್ಮವೆಂದು ಉಪಾಸನೆಮಾಡಿ ಮೋಕ್ಷವನ್ನು ಪಡೆಯುವರೆಂದು ಹೇಳಬೇಕಾದ್ದೇನಿದೆ ? ಅರ್ಜುನನೇ, ಈಗ ನೀನು ಮಾಡಬೇಕಾದ್ದೇನೆಂದರೆ (ಅನಿತ್ಯಂ) ಮೂರುಗಳಿಗೆಯ ಬಾಳಿನದಾಗಿರು ವಂಥ ಮತ್ತು (ಅಸುಖಂ) ದುಃಖಮಯವಾಗಿರುವಂಥ (ಇಮಂ) ಈ (ಲೋಕಂ) ಭೂಲೋಕವನ್ನು (ಪ್ರಾಪ್ಯ) ಪಡೆದು, ಇದರಲ್ಲಿ ಮೋಕ್ಷವನ್ನು ಸಾಧಿಸುವ ಸಾಮರ್ಥ್ಯವುಳ್ಳ ಮನುಷ್ಯಜನ್ಮವನ್ನು ಹೊಂದಿರುವ ನೀನು (ಮಾಂ) ಪರಮಾತ್ಮನಾದ ನನ್ನನ್ನು (ಭಜಸ್ವ) ನಿನ್ನ ಆತ್ಮನೆಂದು ಸೇವಿಸು.

ಸೇವಿಸುವುದು ಹೇಗೆಂದರೆ :—

ಮನ್ಮನಾ ಭವ ಮದ್ಭಕ್ತೋ ಮದ್ಯಾಜೀ ಮಾಂ ನಮಸ್ಕರು |

ಮಾಮೇವೈಷ್ಯಸಿ ಯುಕ್ತ್ವೈವ-ಮಾತ್ಮಾನಂ ಮತ್ತರಾಯಣಃ ||34||

(ಮನ್ಮನಾಭವ) ಪರಮಾತ್ಮನಾದ ನನ್ನಲ್ಲಿಯೇ ಮನಸಿಟ್ಟು ನನ್ನನ್ನು ಧ್ಯಾನಿಸು. ಚಿತ್ತವು ಅದರಲ್ಲಿ ಬೇಸತ್ತರೆ (ಮದ್ಭಕ್ತಃ) ನನ್ನ ಗುಣಗಾನರೂಪವಾದ ಭಜನೆಯನ್ನು ಮಾಡು. ಅದರಲ್ಲಿಯೂ ಆಯಾಸವು ತೋರಿದಾಗ (ಮದ್ಯಾಜೀ) ನನ್ನ ಮೂರ್ತಿಯನ್ನು ಹೂ, ಗಂಧ- ಮೊದಲಾದವುಗಳಿಂದ ಪೂಜೆಮಾಡು. ಅದೂ ಸಾಕೆನಿಸಿದರೆ (ಮಾಂ) ನನ್ನನ್ನು (ನಮಸ್ಕರು) ನಮಸ್ಕಾರಮಾಡು. (ಏವಂ) ಹೀಗೆ (ಮತ್ತರಾಯಣಃ) ಎಲ್ಲರ ಆತ್ಮನಾದ ನಾನೇ ನಿನಗೆ ಹೆಚ್ಚಿನ ಗತಿಯೆಂದು ತಿಳಿದವನಾಗಿ (ಆತ್ಮಾನಂ) ನಿನ್ನನ್ನು (ಯುಕ್ತ್ವಾ) ಉಪಾಸನೆಯಲ್ಲಿ ತೊಡಗಿಸಿದರೆ (ಮಾಮೇವ) ನನ್ನ ಸ್ವರೂಪವನ್ನೇ (ಏಷ್ಯಸಿ) ಪಡೆಯುತ್ತೀಯೆ.

ಇಲ್ಲಿಗೆ ರಾಜವಿದ್ಯಾರಾಜಗುಹ್ಯಯೋಗವೆಂಬ

ಒಂಬತ್ತನೆ ಅಧ್ಯಾಯವು ಮುಗಿಯಿತು.



# ಹತ್ತನೆ ಅಧ್ಯಾಯ

ಹಿಂದಿನ ಅಧ್ಯಾಯದಲ್ಲಿ ಹೇಳಿದ ನಿರ್ಗುಣಬ್ರಹ್ಮಸ್ವರೂಪವು ಮನಸ್ಸಿನಲ್ಲಿ ಮೂಡದೆ ಹೋಗುವ ಸಂದರ್ಭದಲ್ಲಿ ಸಗುಣವನ್ನು ಉಪಾಸನೆ ಮಾಡಬೇಕಾದಾಗ ಪರಮಾತ್ಮನ ಬಗೆಬಗೆಯ ರೂಪುಗಳಾಗಿರುವ ಈ ಪ್ರಪಂಚದಲ್ಲಿ ಪರಮಾತ್ಮಭಾವನೆಗೆ ಪ್ರಶಸ್ತವಾದ ಸ್ಥಲಗಳನ್ನು ತೋರಿಸುವದಕ್ಕಾಗಿ,

ಶ್ರೀಭಗವಾನುವಾಚ ಶ್ರೀಕೃಷ್ಣನು ಹೇಳಿದ್ದು :—

ಭೂಯ ಏವ ಮಹಾಬಾಹೋ ಶೃಣು ಮೇ ಪರಮಂ ವಚಃ |

ಯತ್ತೇಽಹಂ ಪ್ರೀಯಮಾಣಾಯ ವಕ್ಷ್ಯಾಮಿ ಹಿತಕಾಮ್ಯಯಾ || 1 ||

(ಮಹಾಬಾಹೋ) ಅರ್ಜುನನೇ, ಕೇಳು. (ಪ್ರೀಯಮಾಣಾಯ) ನನ್ನ ಮಾತನ್ನು ಕೇಳಿ ಕೇಳಿ ಉತ್ಸಾಹಗೊಳ್ಳುತ್ತಿರುವ (ತೇ) ನಿನಗೆ (ಹಿತಕಾಮ್ಯಯಾ) ಅನುಕೂಲವನ್ನು ಮಾಡಬೇಕೆಂಬ ಉದ್ದೇಶದಿಂದ (ಅಹಂ) ನಾನು (ಯತ್) ಯಾವ ಮಾತನ್ನು (ವಕ್ಷ್ಯಾಮಿ) ಹೇಳುತ್ತೇನೆಯೋ ಅಂಥ (ಮೇ) ನನ್ನ (ಪರಮಂ) ಉತ್ಕೃಷ್ಟವಾದ ಪರಮಾತ್ಮವಸ್ತುವನ್ನು ಕಾಣಿಸುವಂಥ (ವಚಃ) ಮಾತನ್ನು (ಭೂಯ ಏವ) ಮತ್ತೆಯೂ (ಶೃಣು) ಕೇಳು.

ನಾನಾಗಿ ಇದನ್ನು ಏಕೆ ಹೇಳುತ್ತೇನೆಂದರೆ :—

ನ ಮೇ ವಿದುಃ ಸುರಗಣಾಃ ಪ್ರಭವಂ ನ ಮಹರ್ಷಯಃ |

ಅಹಮಾದಿಹಿ ದೇವಾನಾಂ ಮಹರ್ಷೀಣಾಂ ಚ ಸರ್ವಶಃ || 2 ||<sup>1</sup>

(ಮೇ) ನನ್ನ (ಪ್ರಭವಂ) ಹುಟ್ಟನ್ನು ಅಥವಾ ಪ್ರಭುಶಕ್ತಿಯನ್ನು (ಸುರಗಣಾಃ) ದೇವತೆಗಳ ಗುಂಪು (ನ ವಿದುಃ) ತಿಳಿಯರು. (ಮಹರ್ಷಯಃ) ಸರ್ವಜ್ಞರಾದ

---

1. “ತಸ್ಮಾಚ್ಚ ದೇವಾ ಬಹುಧಾ ಸಂಪ್ರಸೂತಾ ಯಸ್ಮಿನ್ ಯುಕ್ತಾ ಮಹರ್ಷಯೋ ದೇವತಾಶ್ಚ” ಬ್ರಹ್ಮದಲ್ಲಿ ಮನಸ್ಸನ್ನಿಟ್ಟಿರುವಂಥ ಮಹರ್ಷಿಗಳೂ ದೇವತೆಗಳೂ ಆ ಬ್ರಹ್ಮವಸ್ತುವಿನಿಂದಲೇ ಬಹುಬಗೆಯಾಗಿ ಹುಟ್ಟಿರುವರು. ಶ್ರು.

ದೊಡ್ಡ ದೊಡ್ಡ ಋಷಿಗಳೂ (ನ) ತಿಳಿಯರು. (ಹಿ) ಏಕೆಂದರೆ (ದೇವಾನಾಂ) ದೇವತೆಗಳಿಗೂ (ಮಹರ್ಷೀಣಾಂ ಚ) ದೊಡ್ಡ ದೊಡ್ಡ ಋಷಿಗಳಿಗೂ (ಸರ್ವಶಃ) ಎಲ್ಲ ಬಗೆಯಿಂದಲೂ (ಅಹಂ) ನಾನು (ಆದಿಃ) ಮೊದಲನೆಯವನು. ನನ್ನ ಮುಂದೆ ಈಗ ಕಣ್ಣು ಬಿಟ್ಟಿರುವವರು ನನ್ನ ಆಳವನ್ನು ಹೇಗೆ ತಿಳಿದಾರು ?

ಕೊನೆಗೆ ಇಷ್ಟು ತಿಳಿದರೂ ಎಷ್ಟೋ ಗುಣ ಉಂಟು :—

ಯೋ ಮಾಮಜಮನಾದಿಂ ಚ ವೇತ್ತಿ ಲೋಕಮಹೇಶ್ವರಮ್ |

ಅಸಂಮೂಢಃ ಸ ಮರ್ತ್ಯೇಷು ಸರ್ವಪಾಪೈಃ ಪ್ರಮುಚ್ಯತೇ || 3 ||

(ಯಃ) ಯಾವನು (ಮಾಂ) ನನ್ನನ್ನು (ಅಜಂ) ಹುಟ್ಟುವಿಕೆ ಎಂಬುದೇ ಇಲ್ಲದವನನ್ನಾಗಿಯೂ (ಅನಾದಿಂ ಚ) ದೇವತೆಗಳಿಗೂ ಮಹರ್ಷಿಗಳಿಗೂ ನಾನು ಹೇಗೆ ಆದಿಯೂ ಹಾಗೆ ನನಗೆ ಬೇರೊಬ್ಬ ಆದಿಯಾದವನಿಲ್ಲವೆಂಬುದಾಗಿಯೂ ಮತ್ತು (ಲೋಕಮಹೇಶ್ವರಂ) ಜಗತ್ತಿನಲ್ಲಿ ವಿಷಯಗಳ ಸೆಳೆತಕ್ಕೆ ಸಿಕ್ಕಿದವನಾಗಿರದೆ ಎಲ್ಲದರ ಮೇಲೆಯೂ ಅಧಿಕಾರವನ್ನು ನಡೆಸುವ ದೊಡ್ಡ ಒಡೆಯನನ್ನಾಗಿಯೂ (ವೇತ್ತಿ) ತಿಳಿಯುತ್ತಾನೋ (ಸಃ) ಅವನು (ಮರ್ತ್ಯೇಷು) ಮನುಷ್ಯರಲ್ಲೆಲ್ಲ (ಅಸಂಮೂಢಃ) ದೇಹ ಮೊದಲಾದವುಗಳನ್ನೆ ಆತ್ಮವೆಂದು ತಪ್ಪು ತಿಳಿದುಕೊಳ್ಳದವನಾಗಿ (ಸರ್ವಪಾಪೈಃ) ತಿಳಿದು ಮಾಡಿದ ಅಥವಾ ತಿಳಿಯದೆ ಮಾಡಿದ ಎಲ್ಲ ಪಾಪಪುಣ್ಯಗಳಿಂದಲೂ (ಪ್ರಮುಚ್ಯತೇ) ಬಿಡುಗಡೆಯನ್ನು ಹೊಂದುತ್ತಾನೆ.

ನಾನು ಲೋಕಕ್ಕೆಲ್ಲ ದೊಡ್ಡ ಒಡೆಯನೆಂಬುದು ಹೇಗೆಂದರೆ :—

ಬುದ್ಧಿಜ್ಞಾನಮಸಂಮೋಹಃ ಕ್ಷಮಾ ಸತ್ಯಂ ದಮಃ ಶಮಃ |

ಸುಖಂ ದುಃಖಂ ಭವೋಽಭಾವೋ ಭಯಂ ಚಾಭಯಮೇವ ಚ||4||

ಅಹಿಂಸಾ ಸಮತಾ ತುಷ್ಟಿಸ್ತಪೋ ದಾನಂ ಯಶೋಽಯಶಃ |

ಭವಂತಿ ಭಾವಾ ಭೂತಾನಾಂ ಮತ್ತ ಏವ ಪೃಥಗ್ವಿಧಾಃ || 5 ||

(ಬುದ್ಧಿಃ) ಅಂತಃಕರಣದಲ್ಲಿ ಸೂಕ್ಷ್ಮವಾದ ವಿಚಾರಗಳನ್ನು ತಿಳಿಯುವ ಸಾಮರ್ಥ್ಯವು (ಜ್ಞಾನಂ) ಸಮಸ್ತದಾರ್ಥಗಳ ತಿಳಿವಳಿಕೆ (ಅಸಂಮೋಹಃ) ಅಯೋಗ್ಯವಾದ ನಡವಳಿಕೆಗೆ ಮರುಳಾಗದೆ ಯೋಗ್ಯವಾದ ರೀತಿಯಲ್ಲಿ ನಡೆಯುವುದು (ಕ್ಷಮಾ) ಯಾರಾದರೂ ಹೊಡೆದರೂ ಬೈದರೂ ಮನಸ್ಸಿನಲ್ಲಿ ಹೆಚ್ಚು ಕುಂದಗಳಾಗದಿರುವುದು (ಸತ್ಯಂ) ಕಂಡದ್ದನ್ನು ಕಂಡಂತೆ ಕೇಳಿದದ್ದನ್ನು ಕೇಳಿದಂತೆ



ಹೇಳುವದು (ದಮಃ) ಕಣ್ಣು, ಕಿವಿ - ಮೊದಲಾದ ಇಂದ್ರಿಯಗಳನ್ನು ಬಿಗಿ ಹಿಡಿಯುವದು (ಶಮಃ) ಮನಸ್ಸನ್ನು ಸಮಾಧಾನವಾಗಿಟ್ಟುಕೊಳ್ಳುವದು (ಸುಖಂ) ಧರ್ಮಮೃತವಾದ ಅನುಕೂಲದಿಂದ ಪಡುವ ಆನಂದ (ದುಃಖಂ) ಅಧರ್ಮವಾಗಿ ನಮಗೆ ಪ್ರತಿಕೂಲವಾಗಿರುವದು (ಭವಃ) ಹುಟ್ಟುವಿಕೆಯು (ಅಭಾವಃ) ಸಾಯುವಿಕೆಯು (ಭಯಂ ಚ) ಹೆದರಿಕೆಯೂ (ಅಭಯಮೇವ ಚ) ಧೈರ್ಯವೂ (ಅಹಿಂಸಾ) ಯಾರನ್ನೂ ಪೀಡಿಸದಿರುವದು (ಸಮತಾ) ಬೇಕು ಬೇಡವೆಂಬುದಿಲ್ಲದೆ ಮನಸ್ಸು ಸಮಸ್ಥಿತಿಯಲ್ಲಿರುವದು (ತುಷ್ಟಿಃ) ಬಂದಷ್ಟು ಸಾಕೆಂದು ಸಂತೋಷಿಸುವದು (ತಪಃ) ಇಂದ್ರಿಯಗಳನ್ನು ಬಿಗಿಹಿಡಿಯುವದರ ಮೂಲಕ ಶರೀರವನ್ನು ಸೊರಗಿಸುವದು (ದಾನಂ) ಯೋಗ್ಯರಿಗೆ ತನ್ನ ಪದಾರ್ಥಗಳನ್ನು ಹಂಚುವದು (ಯಶಃ) ಧರ್ಮಪ್ರಸಂಗ ಒಳ್ಳೆ ಹೆಸರು (ಅಯಶಃ) ಅಧರ್ಮಪರನೆಂಬ ಕೆಟ್ಟ ಹೆಸರು- ಈ ಎಲ್ಲಾ (ಭಾವಾಃ) ಭಾವಗಳು (ಭೂತಾನಾಂ) ಪ್ರಾಣಿಗಳಿಗೆ (ಮತ್ತ ಏವ) ನನ್ನಿಂದಲೆ (ಪೃಥಗ್ವಿಧಾಃ) ಅವರವರ ಕರ್ಮಕ್ಕೆ ತಕ್ಕಂತೆ ಬೇರೆ ಬೇರೆ ಬಗೆಯಾಗಿ (ಭವಂತಿ) ಹುಟ್ಟುತ್ತವೆ.

ಇನ್ನೂ ಏನೆಂದರೆ :—

ಮಹರ್ಷಯಃ ಸಪ್ತ ಪೂರ್ವೇ ಚತ್ವಾರೋ ಮನವಸ್ತಥಾ |

ಮದ್ಭಾವಾ ಮಾನಸಾ ಜಾತಾ ಯೇಷಾಂ ಲೋಕ ಇಮಾಃ ಪ್ರಜಾಃ ||6||

(ಇಮಾಃ) ಸ್ಥಾವರಜಂಗಮಗಳಾದ ಎಲ್ಲವೂ (ಪ್ರಜಾಃ) ಪ್ರಜೆಗಳೂ (ಯೇಷಾಂ) ಯಾವ ಮಹರ್ಷಿಗಳ ಮತ್ತು ಮನುಗಳ (ಲೋಕಃ) ಸೃಷ್ಟಿಯೂ ಅಂಥ (ಸಪ್ತಮಹರ್ಷಯಃ) ಮರೀಚಿ, ಅಂಗಿರಸ್, ಅತ್ರಿ, ಪುನಸ್ತ್ಯ, ಪುಲಹ, ಕ್ರತು, ವಸಿಷ್ಠ - ಎಂಬ ಏಳು ಜನ ಮಹರ್ಷಿಗಳೂ (ತಥಾ) ಹಾಗೆಯೇ (ಪೂರ್ವೇ) ಬಹಳ ಹಿಂದಿನವರೆಂದು ಪ್ರಸಿದ್ಧರಾಗಿರುವ (ಚತ್ವಾರಃ) ಸನಕ ಮೊದಲಾದ ನಾಲ್ಕು ಜನ ಮಹರ್ಷಿಗಳೂ (ಮನವಃ) ಸ್ವಾಯಂಭು ಮೊದಲಾದ ಹದಿನಾಲ್ಕು ಮನುಗಳೂ (ಮದ್ಭಾವಾಃ) ನನ್ನಲ್ಲಿಯೇ ಮನಸ್ಸುಳ್ಳವರಾಗಿ ನನ್ನ ಜ್ಞಾನ, ಐಶ್ವರ್ಯ- ಮೊದಲಾದವುಗಳನ್ನೆಲ್ಲ ವಶಮಾಡಿಕೊಂಡಿರುವವರಾಗಿಯೂ (ಮಾನಸಾಃ) ಉಳಿದ ಮನುಷ್ಯರಂತೆ ಗರ್ಭವಾಸದಿಂದ ಬಂದವರಾಗಿರದೆ ನನ್ನ ಮನಸ್ಸಿನಿಂದಲೆ ಬಂದವರಾಗಿಯೂ (ಜಾತಾಃ) ಹುಟ್ಟಿರುವರು.

ಇದನ್ನೆಲ್ಲ ಏಕೆ ಹೇಳಿದನೆಂದರೆ :—

ಏತಾಂ ವಿಭೂತಿಂ ಯೋಗಂ ಚ ಮ ಯೋ ವೇತ್ತಿ ತತ್ತ್ವತಃ |

ಸೋಽವಿಕಂಪೇನ ಯೋಗೇನ ಯುಜ್ಯತೇ ನಾತ್ರ ಸಂಶಯಃ || 7 ||

(ಮಮ) ನನ್ನ (ಏತಾಂ) ಈ ಮೇಲೆ ಹೇಳಿದಂಥ (ವಿಭೂತಿಂ) ಬುದ್ಧಿ ಮೊದಲುಗೊಂಡು ಮನುಗಳವರೆಗಿನ ವಿಸ್ತಾರವನ್ನೂ (ಯೋಗಂ ಚ) ಈ ವಿಸ್ತಾರವನ್ನೆಲ್ಲ ಮಾಡುವ ಸಾಮರ್ಥ್ಯವನ್ನೂ (ಯಃ) ಯಾವನು (ತತ್ತ್ವತಃ) ಇದ್ದದ್ದಿದ್ದ ಹಾಗೆ (ವೇತ್ತಿ) ತಿಳಿಯುತ್ತಾನೋ (ಸಃ) ಅವನು (ಅವಿಕಂಪೇನ) ಕದಲದೆ ಇರುವಂಥ (ಯೋಗೇನ) ಆತ್ಮ ವಿಷಯಕಚಿತ್ತಸ್ಪರ್ಶದಿಂದ (ಯುಜ್ಯತೇ) ಕೂಡಿದವನಾಗುತ್ತಾನೆ. (ನಾತ್ರ) ಈ ವಿಷಯದಲ್ಲಿ (ನ ಸಂಶಯಃ) ಸಂದೇಹವಿಲ್ಲ.

ಆ ಚಿತ್ತಸ್ಥೈರ್ಯದ ರೀತಿ ಹೇಗಿರುವದೆಂದರೆ :-

ಅಹಂ ಸರ್ವಸ್ಯ ಪ್ರಭವೋ ಮತ್ತಃ ಸರ್ವಂ ಪ್ರವರ್ತತೇ |

ಇತಿ ಮತ್ವಾ ಭಜಂತೇ ಮಾಂ ಬುಧಾ ಭಾವಸಮನ್ವಿತಾಃ || 8 ||

(ಅಹಂ) ಪರಬ್ರಹ್ಮಸ್ವರೂಪನಾದ ನಾನು (ಸರ್ವಸ್ಯ) ಎಲ್ಲ ಜಗತ್ತಿಗೂ (ಪ್ರಭವಃ) ಹುಟ್ಟುವಿಕೆಗೆ ಕಾರಣನು ಮತ್ತು (ಮತ್ತಃ) ಪರಬ್ರಹ್ಮಸ್ವರೂಪನಾದ ನನ್ನಿಂದಲೇ (ಸರ್ವಂ ಪ್ರವರ್ತತೇ) ಸ್ಥಿತಿ ನಾಶ- ಮೊದಲಾದವುಗಳೆಲ್ಲ ಆಗುತ್ತವೆ ಅಥವಾ ಸೂರ್ಯ, ಚಂದ್ರ - ಮೊದಲಾದವರೆಲ್ಲರೂ ನನ್ನ ಪ್ರೇರಣೆಯಿಂದಲೇ ನಡೆಯುವರು (ಇತಿ) ಹೀಗೆಂದು (ಮತ್ವಾ) ತಿಳಿದುಕೊಂಡು (ಬುಧಾಃ) ನನ್ನ ನಿಜವನ್ನರಿತವರು (ಭಾವಸಮನ್ವಿತಾಃ) ಪ್ರೇಮದಿಂದ ಕೂಡಿದವರಾಗಿ (ಮಾಂ) ನನ್ನನ್ನು (ಭಜಂತೇ) ಭಜಿಸುತ್ತಾರೆ.

ಮತ್ತು,

ಮಚ್ಚಿತ್ತಾ ಮದ್ಗತಪ್ರಾಣಾ ಬೋಧಯಂತಃ ಪರಸ್ಪರಮ್ |

ಕಥಯಂತಶ್ಚ ಮಾಂ ನಿತ್ಯಂ ತುಷ್ಯಂತಿ ಚ ರಮಂತಿ ಚ || 9 ||

ಅವರು (ಮಚ್ಚಿತ್ತಾಃ) ನನ್ನಲ್ಲಿಯೇ ಮನಸ್ಸನ್ನಿಟ್ಟು ಚಿಂತಿಸುವವರಾಗಿ ಮತ್ತು (ಮದ್ಗತಪ್ರಾಣಾಃ) ಕಣ್ಣು ಮೊದಲಾದ ಇಂದ್ರಿಯಗಳನ್ನೆಲ್ಲ ನನ್ನ ಕಡೆಗೆ ತಿರುಗಿಸಿ ದವರಾಗಿ ಅಥವಾ ತಮ್ಮ ಪ್ರಾಣವಿರುವದು ನನ್ನ ಭಜನೆಗಾಗಿಯೇ ಎಂದು ತಿಳಿದವ ರಾಗಿ (ನಿತ್ಯಂ) ಯಾವಾಗಲೂ (ಮಾಂ) ನನ್ನನ್ನು (ಪರಸ್ಪರಂ) ಒಬ್ಬರಿಗೊಬ್ಬರು (ಬೋಧಯಂತಃ) ತಮಗೆ ತಿಳಿದದ್ದನ್ನು ಮತ್ತೊಬ್ಬರ ಮನಸ್ಸಿಗೆ ಹಿಡಿಯುವಂತೆ

ತಿಳಿಸಿಕೊಡುವವರಾಗಿಯೂ (ಕಥಯಂತಶ್ಚ) ಇಬ್ಬರಿಗೂ ತಿಳಿದಿರುವಂಥ ಜ್ಞಾನ, ಬಲ, ವೀರ್ಯ- ಮೊದಲಾದ ನನ್ನ ಧರ್ಮಗಳನ್ನು ಹೇಳುವವರಾಗಿಯೂ (ತುಷ್ಯಂತಿ ಚ) ಧನ್ಯರಾದೆವೆಂದು ಸಂತೋಷಗೊಳ್ಳುವರು ಮತ್ತು (ರಮಂತಿ ಚ) ಅದರಿಂದಲೇ ಅವರು ಸುಖವನ್ನನುಭವಿಸುವರು.

ಇದರಿಂದ ಅವರಿಗೆ ಆಗುವದೇನೆಂದರೆ :—

ತೇಷಾಂ ಸತತಯುಕ್ತಾನಾಂ ಭಜತಾಂ ಪ್ರೀತಿಪೂರ್ವಕಮ್ |

ದದಾಮಿ ಬುದ್ಧಿಯೋಗಂ ತಂ ಯೇನ ಮಾಮುಪಯಾಂತಿ ತೇ ||10||

(ಸತತಯುಕ್ತಾನಾಂ) ಹೀಗೆ ಹೊರಗಣ ವಿಷಯಗಳ ಕಡೆಗೆ ಮನಸ್ಸನ್ನು ಜೋಲುಬಿಡದೆ ಯಾವಾಗಲೂ ನನ್ನಲ್ಲಿಯೇ ಮನಸ್ಸನ್ನಿಟ್ಟವರಾಗಿ (ಪ್ರೀತಿಪೂರ್ವಕಂ) ಲಾಭ, ಗೌರವ, ಖ್ಯಾತಿ- ಮೊದಲಾದ ಲೌಕಿಕಪ್ರಯೋಜನಗಳ ಮೇಲಿನ ಪ್ರೀತಿಯನ್ನು ಹಿಂದಕ್ಕೆ ತಳ್ಳಿ ನನ್ನಲ್ಲಿಯೇ ಇರುವ ಪ್ರೀತಿಯಿಂದ (ಭಜತಾಂ) ಭಜನೆ ಮಾಡುವಂಥ (ತೇಷಾಂ) ಅವರಿಗೆ (ತೇ) ಅವರು (ಯೇನ) ಯಾವದರಿಂದ (ಮಾಂ) ಪರಮೇಶ್ವರನಾದ ನನ್ನನ್ನು ತಮ್ಮ ಆತ್ಮನನ್ನಾಗಿ (ಉಪಯಾಂತಿ) ಪಡೆಯುತ್ತಾರೋ (ತಂ) ಅಂಥ (ಬುದ್ಧಿಯೋಗಂ) ನನ್ನ ಸ್ವರೂಪಜ್ಞಾನದ ಪ್ರಾಪ್ತಿಯನ್ನು (ದದಾಮಿ) ಕೊಡುತ್ತೇನೆ.

ಹೇಗೆ ಕೊಡುತ್ತೇನೆಂದರೆ :—

ತೇಷಾಮೇವಾನುಕಂಪಾರ್ಥಮಹಮಜ್ಞಾನಜಂ ತಮಃ |

ನಾಶಯಾಮ್ಯಾತ್ಮಭಾವಸ್ಥೋ ಜ್ಞಾನದೀಪೇನ ಭಾಸ್ವತಾ || 11 ||

(ತೇಷಾಂ) ಆ ಉಪಾಸಕರ ಮೇಲಿನ (ಅನುಕಂಪಾರ್ಥಮೇವ) ಕನಿಕರ ದಿಂದಲೇ ಎಂದರೆ ಪಾಪ ! ಅವರು ಉದ್ಧಾರವಾಗಲೆಂಬ ದಯೆಯಿಂದ (ಅಹಂ) ನಾನು (ಭಾಸ್ವತಾ) ಯಾವಾಗಲೂ ನನ್ನಲ್ಲಿ ಮನಸ್ಸಿಟ್ಟಿದ್ದರ ಫಲವಾಗಿ ಹೊಳೆಯುವಂಥ (ಜ್ಞಾನದೀಪೇನ) ನನ್ನ ನಿಜಸ್ವರೂಪಜ್ಞಾನವೆಂಬ ದೀಪದ ರೂಪವಾಗಿ (ಆತ್ಮಭಾವಸ್ಥಃ) ಅವರ ಮನಸ್ಸಿನಲ್ಲಿರುವವನಾಗಿ (ಅಜ್ಞಾನಜಂ) ಅವಿವೇಕ ದಿಂದುಂಟಾಗಿದ್ದಂಥ (ತಮಃ) ದೇಹವೇ ನಾನೆಂಬ ಮುಂತಾದ ತಪ್ಪುತಿಳಿವಳಿಕೆಯ ರೂಪವಾದ ಕತ್ತಲೆಯನ್ನು (ನಾಶಯಾಮಿ) ಹೋಗಲಾಡಿಸುತ್ತೇನೆ.

ಇಷ್ಟೆಲ್ಲ ವಿಸ್ತಾರವನ್ನೂ ಸಾಮರ್ಥ್ಯವನ್ನೂ ತಿಳಿದ ಮೇಲೆ,

ಅರ್ಜುನ ಉವಾಚ ಅರ್ಜುನನು ಕೇಳಿದ್ದು :—

ಪರಂ ಬ್ರಹ್ಮ ಪರಂ ಧಾಮ ಪವಿತ್ರಂ ಪರಮಂ ಭವಾನ್ |  
ಪುರುಷಂ ಶಾಶ್ವತಂ ದಿವ್ಯಮಾದಿದೇವಮಜಂ ವಿಭುಮ್ ||12||

ಅಹುಸ್ತ್ವಾ ಮೃಷಯಃ ಸರ್ವೇ ದೇವರ್ಷಿರ್ನಾರದಸ್ತಥಾ |  
ಅಸಿತೋ ದೇವಲೋ ವ್ಯಾಸಃ ಸ್ವಯಂ ಚೈವ ಬ್ರವೀಷಿ ಮೇ ||13||

(ಭವಾನ್) ನೀನು (ಪರಂ) ಚತುರ್ಮುಖಬ್ರಹ್ಮನಿಗಿಂತ ಮೇಲಿನ (ಬ್ರಹ್ಮ) ಸರ್ವಕಾರಣವಾದ ಬ್ರಹ್ಮವು (ಪರಂ) ಸರ್ವೋತ್ಕೃಷ್ಟವಾದ (ಧಾಮ) ತೇಜವು ಅಥವಾ ವೈಕುಂಠ, ಕೈಲಾಸ - ಮೊದಲಾದೆಲ್ಲಕ್ಕಿಂತ ಹೆಚ್ಚಿನ ಸ್ಥಾನವು. (ಪರಮಂ) ಬಹಳ ಹೆಚ್ಚಿನ (ಪವಿತ್ರಂ) ಪಾವನವಾದ ವಸ್ತು ಗಂಗಾ ಮೊದಲಾದ ತೀರ್ಥಗಳು ಅದುವರೆಗಿನ ಪಾಪಗಳನ್ನು ಹೋಗಲಾಡಿಸಿದರೂ ಮುಂದೆ ಪಾಪವನ್ನು ಮಾಡದಂತೆ ಮಾಡಲಾರವು. ಇದಲ್ಲದೆ ಅವು ಪುಣ್ಯದ ಫಲವಾದ ಹುಟ್ಟು ಸಾವುಗಳನ್ನಂತು ತಪ್ಪಿಸಲೇ ಆರವು. ನೀನು ಹಿಂದೆ ಮಾಡಿದ ಪುಣ್ಯಪಾಪಗಳನ್ನೆಲ್ಲ ಕಳೆಯುವದಲ್ಲದೆ ಆತ್ಮನು ಕರ್ತನಲ್ಲವೆಂಬ ಬುದ್ಧಿಯನ್ನು ಕೊಡುವದರ ಮೂಲಕ ಅವನಿಗೆ ಮುಂದಿನ ಪಾಪಪುಣ್ಯಗಳ ಸಂಬಂಧವೂ ಇಲ್ಲದಂತೆ ಮಾಡುವೆಯಾದ್ದರಿಂದ ಜಗತ್ತಿನಲ್ಲಿ ನಿನ್ನ ಪಾವನತ್ವಕ್ಕೆ ಸಮಾನವಿಲ್ಲ (ತ್ವಾಂ) ನಿನ್ನನ್ನು (ಪುರುಷಂ) ಜಗತ್ತಿಗೆಲ್ಲ ಮೂಲಕಾರಣವಾದ ಪರಬ್ರಹ್ಮವೆಂದೂ (ಶಾಶ್ವತಂ) ಎಲ್ಲ ಕಾಲದಲ್ಲಿಯೂ ಒಂದೇ ಬಗೆಯಾಗಿರುವನೆಂದೂ (ದಿವ್ಯಂ) ಸ್ವಪ್ರಕಾಶಸ್ವರೂಪನೆಂದೂ (ಆದಿದೇವಂ) ದೇವತೆಗಳಿಗೆಲ್ಲ ಮೊದಲನೆ ದೇವನೆಂದೂ (ಅಜಂ) ಹುಟ್ಟುವಿಕೆಯಿಲ್ಲದವನೆಂದೂ (ವಿಭುಂ) ಸರ್ವವ್ಯಾಪಕನೆಂದೂ (ಸರ್ವೇ) ಭೃಗು ಮೊದಲಾದ ಎಲ್ಲ (ಮೃಷಯಃ) ಮೃಷಿಗಳೂ (ದೇವರ್ಷಿಃ) ದೇವತೆಗಳಲ್ಲಿ ಮೃಷಿಗಳಾದ (ನಾರದಃ) ನಾರದರೂ (ತಥಾ) ಹಾಗೆಯೇ (ಅಸಿತಃ) ಅಸಿತನೆಂಬುವನೂ (ದೇವಲಃ) ದೇವಲನೆಂಬುವನೂ (ವ್ಯಾಸಃ) ವ್ಯಾಸರೂ (ಅಹುಃ) ಹೇಳುವರು ; (ಸ್ವಯಂ ಚೈವ) ನೀನು ಕೂಡ (ಮೇ) ನನಗೆ (ಬ್ರವೀಷಿ) ಹೇಳುತ್ತಿ.

ಆದ್ದರಿಂದಲೇ :—

ಸರ್ವಮೇತದೃತಂ ಮನ್ಯೇ ಯನ್ಮಾಂ ವದಸಿ ಕೇಶವ |  
ನ ಹಿ ತೇ ಭಗವನ್ಸ್ತುಕ್ತಿಂ ವಿದುದೇವಾ ನ ದಾನವಾಃ || 14 ||

(ಕೇಶವ) ಕೃಷ್ಣನೆ, ಕೇಳು. (ಮಾಂ) ನನ್ನನ್ನು ಕುರಿತು (ಯತ್) ಯಾವ ವಿಷಯವನ್ನು (ವದಸಿ) ಹೇಳುತ್ತಿಯೋ (ಏತತ್) ಈ ಮೇಲೆ ಹೇಳಿದಂಥ (ಸರ್ವಂ) ಎಲ್ಲವೂ (ಋತಂ) ನಿಜವೆಂದು (ಮನ್ಯೇ) ತಿಳಿಯುತ್ತೇನೆ. (ಹಿ) ಆದ್ದರಿಂದಲೆ (ಭಗವನ್) ಹೇ ಕೃಷ್ಣ, (ತೇ) ನಿನ್ನ (ವ್ಯಕ್ತಿಂ) ಪ್ರಭಾವವನ್ನು (ದೇವಾಃ) ದೇವತೆಗಳು (ನ ವಿದುಃ) ತಿಳಿಯರು, (ದಾನವಾಃ) ರಾಕ್ಷಸರು (ನ) ತಿಳಿಯರು. ಇನ್ನು ಮನುಷ್ಯರ ಪಾಡೇನು ?

ಆದ್ದರಿಂದ :—

ಸ್ವಯಮೇವಾತ್ಮನಾತ್ಮಾನಂ ವೇತ್ಥ ತ್ವಂ ಪುರುಷೋತ್ತಮ |

ಭೂತಭಾವನ ಭೂತೇಶ ದೇವದೇವ ಜಗತ್ತತೇ

|| 15 ||

(ಪುರುಷೋತ್ತಮ) ಪುರುಷರಿಗೆಲ್ಲ ಶ್ರೇಷ್ಠನಾದವನೆ, (ಭೂತಭಾವನ) ಚರಾಚರಪ್ರಪಂಚವನ್ನು ಹುಟ್ಟಿಸುವವನೆ, (ಭೂತೇಶ) ಜಗತ್ತಿನ ಮೇಲೆಲ್ಲ ನಿನ್ನ ಆಜ್ಞೆಯನ್ನು ನಡೆಸುವವನೆ, (ದೇವದೇವ) ದೇವತೆಗಳಿಗೆಲ್ಲ ದೇವನಾದವನೆ (ಜಗತ್ತತೇ) ಜಗತ್ತಿಗೆಲ್ಲ ರಕ್ಷಕನಾಗಿರುವವನೆ (ತ್ವಂ) ನೀನು (ಆತ್ಮಾನಂ) ನಿನ್ನ ಸ್ವರೂಪವನ್ನು (ಆತ್ಮನಾ) ನಿನ್ನಿಂದಲೆ (ಸ್ವಯಮೇವ) ನೀನಾಗಿಯೇ (ವೇತ್ಥ) ತಿಳಿದುಕೊಂಡಿದ್ದಿ.

ನಾನು ಈಗ ಕೇಳುವದೇನೆಂದರೆ :—

ವಕ್ತುಮರ್ಹಸ್ಯಶೇಷೇಣ ದಿವ್ಯಾ ಹ್ಯಾತ್ಮವಿಭೂತಯಃ |

ಯಾಭಿರ್ವಿಭೂತಿಭಿರ್ಲೋಕಾನಿಮಾಂಸ್ತ್ವಂ ವ್ಯಾಪ್ಯ ತಿಷ್ಠಸಿ || 16 ||

(ತ್ವಂ) ನೀನು (ಇಮಾನ್) ಈ (ಲೋಕಾನ್) ಲೋಕಗಳನ್ನು (ಯಾಭಿಃ) ಯಾವ (ವಿಭೂತಿಭಿಃ) ಮಹಿಮಾವಿಶೇಷವುಳ್ಳ ವಸ್ತುಸಮುದಾಯಗಳಿಂದ (ವ್ಯಾಪ್ಯ) ವ್ಯಾಪಿಸಿಕೊಂಡು (ತಿಷ್ಠಸಿ) ಇರುವೆಯೋ ಅಂಥ (ದಿವ್ಯಾ ಹಿ) ತೇಜೋ ವಿಶೇಷದಿಂದ ಕೂಡಿರುವಂಥ (ಆತ್ಮವಿಭೂತಯಃ) ನಿನ್ನ ಮಹಿಮಾವಿಶೇಷವುಳ್ಳ ವಸ್ತು ಸಮುದಾಯಗಳನ್ನು (ಅಶೇಷೇಣ) ಒಂದೂ ಬಿಡದೆ (ವಕ್ತುಂ ಅರ್ಹಸಿ) ಹೇಳಬೇಕು.

ಕಥಂ ವಿದ್ಯಾಮಹಂ ಯೋಗಿಸ್ತ್ವಾಂ ಸದಾ ಪರಿಚಿಂತಯನ್ |

ಕೇಷು ಕೇಷು ಚ ಭಾವೇಷು ಚಿಂತ್ಯೋಽಸಿ ಭಗವನ್ಮಯಾ || 17 ||

(ಯೋಗಿನ್) ಸರ್ವಸಮರ್ಥನಾದ ಕೃಷ್ಣನೆ, ಕೇಳು. (ಅಹಂ) ಸ್ಥೂಲಬುದ್ಧಿಯುಳ್ಳ ಅರ್ಜುನನಾದ ನಾನು (ತ್ವಾಂ) ಮಹಾಮಹಿಮನಾದ ನಿನ್ನನ್ನು (ಸದಾ) ಯಾವಾಗಲೂ (ಪರಿಚಿಂತಯನ್) ಧ್ಯಾನಿಸುತ್ತ (ಕಥಂ) ಹೇಗೆ (ವಿದ್ಯಾಂ) ತಿಳಿದೇನು ? (ಭಗವನ್) ಶ್ರೀಕೃಷ್ಣನೆ, ಕೇಳು. (ಕೇಷು ಕೇಷು ಚ) ಯಾವ ಯಾವ (ಭಾವೇಷು) ವಸ್ತುಗಳಲ್ಲಿ (ಮಯಾ) ನನ್ನಿಂದ (ಚಿಂತ್ಯೋಽಸಿ) ಧ್ಯಾನಮಾಡ ತಕ್ಕದ್ದು ?

ವಿಸ್ತರೇಣಾತ್ಮನೋ ಯೋಗಂ ವಿಭೂತಿಂ ಚ ಜನಾರ್ದನ ।

ಭೂಯಃ ಕಥಯ ತೃಪ್ತಿರ್ಹಿ ಶೃಣ್ವತೋ ನಾಸ್ತಿ ಮೇಽಮೃತಮ್ ॥18॥

(ಜನಾರ್ದನ) ದೇವತೆಗಳ ಎದುರಾಳಿಗಳಾದ ಅಸುರರನ್ನೆಲ್ಲ ನರಕಕ್ಕೆ ನೂಕುವ ಅಥವಾ ಈ ಲೋಕದ ಅಥವಾ ಪರಲೋಕದ ಸುಖಕ್ಕಾಗಿ ಜನರಿಂದ ಬೇಡಿಸಿಕೊಳ್ಳುವ ಶ್ರೀಕೃಷ್ಣನೆ, ಕೇಳು. ನಿನ್ನ ವಿಭೂತಿವಿಶೇಷಗಳ ವಿಷಯವನ್ನು ನೀನಾಗಿಯೇ ಮೊದಲೇ ಹೇಳಿರುವೆಯಾದರೂ (ಆತ್ಮನಃ) ನಿನ್ನ (ಯೋಗಂ) ಸಾಮರ್ಥ್ಯವಿಶೇಷವನ್ನೂ (ವಿಭೂತಿಂ ಚ) ಧ್ಯಾನಕ್ಕೆ ಯೋಗ್ಯವಾಗಿರುವ ಮಹಿಮಾ ವಿಶೇಷಗಳಿರುವ ವಸ್ತುಸಮುದಾಯವನ್ನೂ (ವಿಸ್ತರೇಣ) ವಿಸ್ತಾರವಾಗಿ (ಭೂಯಃ) ಮತ್ತೆ (ಕಥಯ) ಹೇಳು. (ಹಿ) ಏಕೆಂದರೆ (ಅಮೃತಂ) ನಿನ್ನ ಬಾಯಿಂದ ಹೊರಡುವ ಅಮೃತದಂಥ ಮಾತನ್ನು (ಶೃಣ್ವತಃ) ಕೇಳುವ (ಮೇ) ನನಗೆ (ತೃಪ್ತಿಃ) ಸಾಕೆನಿಸುವದು (ನಾಸ್ತಿ) ಇಲ್ಲ.

ಶ್ರೀಭಗವಾನುವಾಚ ಶ್ರೀಕೃಷ್ಣನು ಹೇಳಿದ್ದು :—

ಹಂತ ತೇ ಕಥಯಿಷ್ಯಾಮಿ ದಿವ್ಯಾ ಹ್ಯಾತ್ಮ ವಿಭೂತಯಃ ।

ಪ್ರಾಧಾನ್ಯತಃ ಕುರುಶ್ರೇಷ್ಠ ನಾಸ್ಮ್ಯಂತೋ ವಿಸ್ತರಸ್ಯ ಮೇ ॥ 19 ॥

(ಕುರುಶ್ರೇಷ್ಠ) ಅರ್ಜುನನೆ, ಕೇಳು. (ಹಂತ) ಈಗ (ತೇ) ನಿನಗೆ (ದಿವ್ಯಾ ಹಿ) ತೇಜೋವಿಶೇಷದಿಂದ ಕೂಡಿದಂಥ (ಆತ್ಮವಿಭೂತಯಃ) ನನ್ನ ಮಹಿಮಾವಿಶೇಷಗಳುಳ್ಳ ವಸ್ತುಸಮುದಾಯಗಳನ್ನು (ಪ್ರಾಧಾನ್ಯತಃ) ಮುಖ್ಯಮುಖ್ಯವಾದವುಗಳನ್ನು ಆರಿಸಿ (ಕಥಯಿಷ್ಯಾಮಿ) ಹೇಳುತ್ತೇನೆ. ಎಲ್ಲವನ್ನೂ ಏಕೆ ಹೇಳುವ ದಿಲ್ಲವೆಂದರೆ (ಮೇ) ನನ್ನ (ವಿಸ್ತರಸ್ಯ) ಮಹಿಮಾವಿಶೇಷವುಳ್ಳ ಪದಾರ್ಥಗಳಿಗೆ (ಅಂತಃ) ಕೊನೆಯೆಂಬುದು (ನಾಸ್ತಿ) ಇಲ್ಲ.

ಮೊದಲು ಮುಖ್ಯವಾಗಿ ತಿಳಿದಿರಬೇಕಾದದ್ದೇನೆಂದರೆ :—

ಅಹಮಾತ್ಮಾ ಗುಡಾಕೇಶ ಸರ್ವಭೂತಾಶಯಸ್ಥಿತಃ |

ಅಹಮಾದಿಶ್ಚ ಮಧ್ಯಂ ಚ ಭೂತಾನಾಮಂತ ಏವ ಚ || 20 ||

(ಗುಡಾಕೇಶ) ತಮೋಗುಣದ ನಿದ್ರೆಯನ್ನು ಗೆದ್ದಿರುವ ಅರ್ಜುನನೇ, ಕೇಳು. (ಅಹಂ) ನಾನು (ಸರ್ವಭೂತಾಶಯಸ್ಥಿತಃ) ಎಲ್ಲ ಪ್ರಾಣಿಗಳ ಹೃದಯದಲ್ಲಿ ಇರುವಂಥ (ಆತ್ಮಾ) ಚೈತನ್ಯರೂಪನಾದ ಆತ್ಮನು. ನನ್ನನ್ನು ಯಾವಾಗಲೂ ಹೀಗೆ ಧ್ಯಾನಕ್ಕೆ ತಂದುಕೊಳ್ಳಬೇಕು. ಈ ಭಾವನೆಯು ಮನಸ್ಸಿನಲ್ಲಿ ಅಳವಡದಿದ್ದರೆ ಮುಂದೆ ಹೇಳುವ ನನ್ನ ಮಹಿಮಾವಿಶೇಷವುಳ್ಳ ಬೇರೆ ಬೇರೆ ವಸ್ತುಗಳನ್ನು ಅವಲಂಬಿಸ ಬಹುದು. ಏಕೆಂದರೆ (ಭೂತಾನಾಂ) ಎಲ್ಲ ಪ್ರಾಣಿಗಳಿಗೂ (ಆದಿಶ್ಚ) ಮೊದಲೂ (ಮಧ್ಯಂ ಚ) ನಡುವೆಯೂ (ಅಂತಶ್ಚ) ಕೊನೆಯೂ (ಅಹಮೇವ) ನಾನೇ.

ಮಹಿಮಾವಿಶೇಷಗಳುಳ್ಳ ಬೇರೆ ಬೇರೆ ಯಾವ ವಸ್ತುಗಳನ್ನು ಧ್ಯಾನಕ್ಕೆ ತೆಗೆದುಕೊಳ್ಳಬಹುದೆಂದರೆ :—

ಆದಿತ್ಯಾನಾಮಹಂ ವಿಷ್ಣುರ್ಜ್ಯೋತಿಷಾಂ ರವಿರಂಶುಮಾನ್ |

ಮರೀಚಿರ್ಮರುತಾಮಸ್ಮಿ ನಕ್ಷತ್ರಾಣಾಮಹಂ ಶಶೀ ||21||

(ಆದಿತ್ಯಾನಾಂ) ಹನ್ನೆರಡು ಜನ ಆದಿತ್ಯರಲ್ಲಿ (ವಿಷ್ಣುಃ) ವಿಷ್ಣುವೆಂಬ ಆದಿತ್ಯನು (ಅಹಂ) ನಾನು. (ಜ್ಯೋತಿಷಾಂ) ಬೆಳಗುತ್ತಿರುವ ವಸ್ತುಗಳೆಲ್ಲ (ಅಂಶುಮಾನ್) ಚೆನ್ನಾಗಿ ಬೆಳಗುವ ಕಿರಣಗಳುಳ್ಳ (ರವಿಃ) ಸೂರ್ಯನು ನಾನು. (ಮರುತಾಂ) ಮರುತ್ತೆಂಬ ನಲವತ್ತೊಂಬತ್ತು ದೇವತಾವಿಶೇಷಗಳ ನಡುವೆ (ಮರೀಚಿರಸ್ಮಿ) ಮರೀಚಿಯೆಂಬ ಮರುತ್ತಾಗಿದ್ದೇನೆ. (ನಕ್ಷತ್ರಾಣಾಂ) ಅಶ್ವಿನೀ ಮೊದಲಾದ ನಕ್ಷತ್ರಗಳಲ್ಲಿ (ಶಶೀ) ಚಂದ್ರನು (ಅಹಂ) ನಾನು.

ವೇದಾನಾಂ ಸಾಮವೇದೋಽಸ್ಮಿ ದೇವಾನಾಮಸ್ಮಿ ವಾಸವಃ |

ಇಂದ್ರಿಯಾಣಾಂ ಮನಶ್ಚಾಸ್ಮಿ ಭೂತಾನಾಮಸ್ಮಿ ಚೇತನಾ || 22 ||

(ವೇದಾನಾಂ) ನಾಲ್ಕು ವೇದಗಳಲ್ಲಿ (ಸಾಮವೇದೋಽಸ್ಮಿ) ಗಾನರೂಪ ವಾದ ಸಾಮವೇದವಾಗಿದ್ದೇನೆ. (ದೇವಾನಾಂ) ದೇವತೆಗಳಲ್ಲಿ (ವಾಸವಃ ಅಸ್ಮಿ) ಅವರಿಗೆಲ್ಲ ಅಧಿಪತಿಯಾದ ಇಂದ್ರನಾಗಿರುವೆನು. (ಇಂದ್ರಿಯಾಣಾಂ) ಕಣ್ಣು, ಕಿವಿ -

ಮೊದಲಾದ ಇಂದ್ರಿಯಗಳಲ್ಲಿ (ಮನಶ್ಚಾಸ್ತಿ) ಅವುಗಳನ್ನೆಲ್ಲ ಕೆಲಸದಲ್ಲಿ ತೊಡಗಿಸುವ ಮನಸ್ಸಾಗಿದ್ದೇನೆ. (ಭೂತಾನಾಂ) ದೇಹೇಂದ್ರಿಯಗಳಿಂದ ಕೂಡಿದ ಪ್ರಾಣಿಗಳಲ್ಲಿ (ಚೇತನಾ ಅಸ್ತಿ) ಯಾವಾಗಲೂ ತೋರಿಕೊಳ್ಳುವ ಬುದ್ಧಿವೃತ್ತಿಯಾಗಿದ್ದೇನೆ.

ರುದ್ರಾಣಾಂ ಶಂಕರಶ್ಚಾಸ್ತಿ ವಿತ್ತೇಶೋ ಯಕ್ಷರಕ್ಷಸಾಮ್ |

ವಸೂನಾಂ ಪಾವಕಶ್ಚಾಸ್ತಿ ಮೇರುಃ ಶಿಖರಿಣಾಮಹಮ್ || 23 ||

(ರುದ್ರಾಣಾಂ) ಹನ್ನೊಂದು ಜನ ರುದ್ರರಲ್ಲಿ (ಶಂಕರಶ್ಚಾಸ್ತಿ) ಭಕ್ತರಿಗೆ ಮೋಕ್ಷವನ್ನು ಕೊಡುವ ಶಂಕರನೆಂಬ ರುದ್ರನಾಗಿರುವೆನು. (ಯಕ್ಷರಕ್ಷಸಾಂ) ಯಕ್ಷರಲ್ಲಿ ಮತ್ತು ರಾಕ್ಷಸರಲ್ಲಿ (ವಿತ್ತೇಶಃ) ಧನಾಧಿಪತಿಯಾದ ಕುಬೇರನು ನಾನು. (ವಸೂನಾಂ) ಎಂಟು ಜನ ವಸುಗಳ ನಡುವೆ (ಪಾವಕಶ್ಚಾಸ್ತಿ) ಅಗ್ನಿಯು ನಾನಾಗಿರುವೆನು. (ಶಿಖರಿಣಾಂ) ರತ್ನಮಯವಾದ ಶಿಖರಗಳುಳ್ಳ ಪರ್ವತಗಳ ನಡುವೆ (ಮೇರುಃ) ಬಂಗಾರದ ಬೆಟ್ಟವಾದ ಮೇರುಪರ್ವತವು (ಅಹಂ) ನಾನು.

ಪುರೋಧಸಾಂ ಚ ಮುಖ್ಯಂ ಮಾಂ ವಿದ್ಧಿ ಪಾರ್ಥ ಬೃಹಸ್ಪತಿಮ್ |

ಸೇನಾನೀನಾಮಹಂ ಸ್ಕಂದಃ ಸರಸಾಮಸ್ಮಿ ಸಾಗರಃ || 24 ||

(ಪಾರ್ಥ,) ಅರ್ಜುನನೆ, ಕೇಳು. (ಪುರೋಧಸಾಂ ಚ) ರಾಜಪುರೋಹಿತರುಗಳಲ್ಲೆಲ್ಲ (ಮುಖ್ಯಂ) ಶ್ರೇಷ್ಠನಾದ (ಬೃಹಸ್ಪತಿಂ) ದೇವಪುರೋಹಿತನಾದ ಬೃಹಸ್ಪತಿಯನ್ನು (ಮಾಂ) ನನ್ನನ್ನಾಗಿ (ವಿದ್ಧಿ) ತಿಳಿ. (ಸೇನಾನೀನಾಂ) ಸೇನಾಪತಿಗಳಲ್ಲೆಲ್ಲ (ಸ್ಕಂದಃ) ದೇವಸೇನಾಪತಿಯಾದ ಕುಮಾರಸ್ವಾಮಿಯು (ಅಹಂ) ನಾನು. (ಸರಸಾಂ) ದೇವತೆಗಳು ತೋಡಿದ ಜಲಾಶಯಗಳಲ್ಲೆಲ್ಲ (ಸಾಗರಃ ಅಸ್ತಿ) ನಾನು ಸಗರನ ಮಕ್ಕಳು ತೋಡಿದಂಥ ಸಾಗರವು.

ಮಹರ್ಷೀಣಾಂ ಭೃಗುರಹಂ ಗಿರಾಮಸ್ಯೈಕಮಕ್ಷರಮ್ |

ಯಜ್ಞಾಣಾಂ ಜಪಯಜ್ಞೋಽಸ್ಮಿ ಸ್ಥಾವರಾಣಾಂ ಹಿಮಾಲಯಃ || 25 ||

(ಮಹರ್ಷೀಣಾಂ) ಬ್ರಹ್ಮನ ಮಕ್ಕಳಾದ ಮಹರ್ಷಿಗಳಲ್ಲಿ (ಭೃಗುಃ) ಭೃಗುವೆಂಬ ಮಹರ್ಷಿಯು (ಅಹಂ) ನಾನು. (ಗಿರಾಂ) ಮಾತುಗಳಲ್ಲೆಲ್ಲ (ಏಕಂ ಅಕ್ಷರಂ) ಎಲ್ಲ ಮಾತುಗಳನ್ನೂ ಅಡಕಗೊಂಡಿರುವ ಓಂ ಎಂಬ ಒಂದಕ್ಷರದ ಮಾತಾಗಿ (ಅಸ್ತಿ) ಇದ್ದೇನೆ. (ಯಜ್ಞಾಣಾಂ) ಅಶ್ವಮೇಧ ಮೊದಲಾದ ಯಜ್ಞಗಳಲ್ಲಿ



(ಜಪಯಜ್ಞಃ ಅಸ್ಮಿ) ಯಾವ ಹಿಂಸೆಯೂ ಇಲ್ಲದಿರುವಂಥ ಜಪರೂಪವಾದ ಯಜ್ಞವಾಗಿದ್ದೇನೆ. (ಸ್ಥಾವರಾಣಾಂ) ಅಲ್ಲಾಡದೆ ನಿಂತಿರುವ ವಸ್ತುಗಳಲ್ಲಿ (ಹಿಮಾಲಯಃ) ಹಿಮಾಲಯವೆಂಬ ಪರ್ವತವಾಗಿದ್ದೇನೆ.

ಅಶ್ವತ್ಥಃ ಸರ್ವವೃಕ್ಷಾಣಾಂ ದೇವರ್ಷೀಣಾಂ ಚ ನಾರದಃ |

ಗಂಧರ್ವಾಣಾಂ ಚಿತ್ರರಥಃ ಸಿದ್ಧಾನ್ತಾಂ ಕಪಿಲೋ ಮುನಿಃ || 26 ||

(ಸರ್ವವೃಕ್ಷಾಣಾಂ) ಮರಗಳೊಳಗೆಲ್ಲ (ಅಶ್ವತ್ಥಃ) ಅರಳೀಮರವಾಗಿರುವೆನು. (ದೇವರ್ಷೀಣಾಂ ಚ) ದೇವತೆಗಳೂ ಆಗಿದ್ದು ಋಷಿಗಳೂ ಆಗಿರುವವರಲ್ಲಿ (ನಾರದಃ) ನಾರದನಾಗಿರುವೆನು. (ಗಂಧರ್ವಾಣಾಂ) ಗಾಯಕರಾದ ಗಂಧರ್ವರ ನಡುವೆ (ಚಿತ್ರರಥಃ) ಚಿತ್ರರಥನೆಂಬುವನಾಗಿರುವೆನು. (ಸಿದ್ಧಾನ್ತಾಂ) ಹುಟ್ಟುವಾಗಿನಿಂದಲೇ ಧರ್ಮ ಜ್ಞಾನ, ವೈರಾಗ್ಯ, ಐಶ್ವರ್ಯ- ಮೊದಲಾದವುಗಳನ್ನು ಪಡೆದಿರುವವರಲ್ಲಿ (ಕಪಿಲಃ) ಕಪಿಲನೆಂಬ (ಮುನಿಃ) ಮುನಿಯಾಗಿರುವೆನು.

ಉಚ್ಚೈಶ್ಚ ಶ್ರವಸಮಶ್ವಾನ್ತಾಂ ವಿದ್ಧಿ ಮಾಮಮೃತೋದ್ಭವಮ್ |

ಐರಾವತಂ ಗಜೇಂದ್ರಾಣಾಂ ನರಾಣಾಂ ಚ ನರಾಧಿಪಮ್ || 27 ||

(ಅಶ್ವಾನ್ತಾಂ) ಕುದುರೆಗಳಲ್ಲೆಲ್ಲ (ಅಮೃತೋದ್ಭವಂ) ಅಮೃತಕ್ಕಾಗಿ ದೇವತೆಗಳೂ ರಾಕ್ಷಸರೂ ಕ್ಷೀರಸಮುದ್ರವನ್ನು ಕಡೆದಾಗ ಹುಟ್ಟಿದ (ಉಚ್ಚೈಃ ಶ್ರವಸಂ) ಉಚ್ಚೈಃ ಶ್ರವಾ ಎಂಬ ಕುದುರೆಯನ್ನು (ಮಾಂ) ನನ್ನನ್ನಾಗಿ (ವಿದ್ಧಿ) ತಿಳಿ. (ಗಜೇಂದ್ರಾಣಾಂ) ಒಳ್ಳೆ ಆನೆಗಳಲ್ಲೆಲ್ಲ (ಐರಾವತಂ) ಐರಾವತವೆಂಬ ಇಂದ್ರನ ಬಿಳಿ ಆನೆಯು ನಾನು. (ನರಾಣಾಂ ಚ) ಮನುಷ್ಯರಲ್ಲೆಲ್ಲ (ನರಾಧಿಪಂ) ಧರ್ಮವನ್ನು ಹಿಡಿಯುವಂತೆಯೂ ಅಧರ್ಮವನ್ನು ಬಿಡುವಂತೆಯೂ ಮಾಡುವ ರಾಜನು ನಾನು.

ಆಯುಧಾನಾಮಹಂ ವಜ್ರಂ ಧೇನೂನಾಮಸ್ಮಿ ಕಾಮಧುಕ್ |

ಪ್ರಜನಶ್ಚಾಸ್ಮಿ ಕಂದರ್ಪಃ ಸರ್ಪಾಣಾಮಸ್ಮಿ ವಾಸುಕಿಃ || 28 ||

(ಆಯುಧಾನಾಂ) ಆಯುಧಗಳಲ್ಲೆಲ್ಲ (ವಜ್ರಂ) ದಧೀಚಿಯುಷಿಗಳ ಮೂಳೆಯಿಂದ ಆಗಿರುವ ವಜ್ರಾಯುಧವು (ಅಹಂ) ನಾನು. (ಧೇನೂನಾಂ) ಬೇಕಾದಷ್ಟು ಹಾಲು ಕೊಡುವ ಆಕಳುಗಳಲ್ಲೆಲ್ಲ (ಕಾಮಧುಕ್ ಅಸ್ಮಿ) ಕೇಳಿದ್ದನ್ನೆಲ್ಲ ಕೊಡುವಂಥದ್ದಾಗಿ ವಸಿಷ್ಠರ ಬಳಿಯಲ್ಲಿರುವ ಕಾಮಧೇನು ನಾನಾಗಿರುವೆನು. (ಪ್ರಜನಶ್ಚ) ಸಂತತಿಯನ್ನುಂಟುಮಾಡುವಂಥ (ಕಂದರ್ಪಃ ಅಸ್ಮಿ) ಕಾಮವು ನಾನಾಗಿದ್ದೇನೆ.

(ಸರ್ಪಾಣಾಂ) ವಿಷವುಳ್ಳ ಹಾವುಗಳಲ್ಲೆಲ್ಲ (ವಾಸುಕಿಃ ಅಸ್ಮಿ) ಅವುಗಳಿಗೆ ರಾಜನಾದ ವಾಸುಕಿಯಾಗಿರುವೆನು.

ಅನಂತಶ್ಚಾಸ್ತಿ ನಾಗಾನಾಂ ವರುಣೋ ಯಾದಸಾಮಹಮ್ |

ಪಿತೃಣಾಮರ್ಯಮಾ ಚಾಸ್ಮಿಯಮಃ ಸಂಯಮತಾಮಹಮ್ || 29 ||

(ನಾಗಾನಾಂ) ವಿಷವಿಲ್ಲದ ಹಾವುಗಳಲ್ಲೆಲ್ಲ (ಅನಂತಶ್ಚಾಸ್ತಿ) ಅವುಗಳಿಗೆ ರಾಜನಾದ ಅನಂತನಾಗಿರುವೆನು. (ಯಾದಸಾಂ) ನೀರಿನಲ್ಲಿರುವ ಪ್ರಾಣಿಗಳಲ್ಲೆಲ್ಲ (ವರುಣಃ) ಅವರಿಗೆ ರಾಜನಾದ ವರುಣನು (ಅಹಂ) ನಾನು. (ಪಿತೃಣಾಂ) ಪಿತೃದೇವತೆಗಳಲ್ಲೆಲ್ಲ (ಅರ್ಯಮಾ ಚ ಅಸ್ಮಿ) ಅವರಿಗೆ ರಾಜನಾದ ಅರ್ಯಮ ನೆಂಬುವನಾಗಿರುವೆನು. (ಸಂಯಮತಾಂ) ನಿಯಮನಮಾಡುವವರಲ್ಲಿ (ಯಮಃ) ಧರ್ಮದ ಫಲವಾದ ಸುಖವನ್ನೂ ಅಧರ್ಮದ ಫಲವಾದ ದುಃಖವನ್ನೂ ಸೆರಗಿಗೆ ಗಂಟು ಹಾಕುವ ಯಮನು (ಅಹಂ) ನಾನು.

ಪ್ರಹ್ಲಾದಶ್ಚಾಸ್ತಿ ದೈತ್ಯಾನಾಂ ಕಾಲಃ ಕಲಯತಾಮಹಮ್ |

ಮೃಗಾಣಾಂ ಚ ಮೃಗೇಂದ್ರೋಽಹಂ ವೈನತೇಯಶ್ಚ ಪಕ್ಷಿಣಾಮ್ || 30 ||

(ದೈತ್ಯಾನಾಂ) ದಿತಿಯ ವಂಶದವರಲ್ಲೆಲ್ಲ (ಪ್ರಹ್ಲಾದಶ್ಚಾಸ್ತಿ) ಸಾತ್ವಿಕ ಸ್ವಭಾವದಿಂದ ಎಲ್ಲರಿಗೂ ಆನಂದವನ್ನು ಕೊಡುವ ಪ್ರಹ್ಲಾದನಾಗಿದ್ದೇನೆ. (ಕಲಯತಾಂ) ಲೆಕ್ಕವನ್ನು ಮಾಡುವವರಲ್ಲಿ (ಕಾಲಃ) ಕಾಲಪುರುಷನು (ಅಹಂ) ನಾನು. (ಮೃಗಾಣಾಂ ಚ) ಮೃಗಗಳೊಳಗೆಲ್ಲ (ಮೃಗೇಂದ್ರಃ) ಅವುಗಳಿಗೆ ರಾಜನಾದ ಸಿಂಹವು (ಅಹಂ) ನಾನು. (ಪಕ್ಷಿಣಾಂ) ಹಕ್ಕಿಗಳೊಳಗೆಲ್ಲ (ವೈನತೇಯಶ್ಚ) ವಿನತೇಯ ಮಗನಾದ ಗರುಡನಾಗಿರುವೆನು.

ಪವನಃ ಪವತಾಮಸ್ಮಿ ರಾಮಃ ಶಸ್ತ್ರಭೃತಾಮಹಮ್ |

ಝಷಾಣಾಂ ಮಕರಶ್ಚಾಸ್ತಿ ಸ್ತ್ರೋತಸಾಮಸ್ಮಿ ಜಾಹ್ನವೀ || 31 ||

(ಪವತಾಂ) ವೇಗವುಳ್ಳವುಗಳಲ್ಲಿ ಅಥವಾ ಶುದ್ಧೀಕರವಾದ ವಸ್ತುಗಳಲ್ಲಿ (ಪವನಃ ಅಸ್ಮಿ) ವಾಯುವಾಗಿರುವೆನು. (ಶಸ್ತ್ರಭೃತಾಮ್) ಶಸ್ತ್ರವನ್ನು ಹಿಡಿದು ಯುದ್ಧವನ್ನು ಮಾಡುವವರಲ್ಲಿ (ರಾಮಃ) ಅನೇಕ ರಾಕ್ಷಸರನ್ನು ಸಂಹಾರಮಾಡಿದ ದಾಶರಥಿಯನು (ಅಹಂ) ನಾನು. (ಝಷಾಣಾಂ) ಮೀನುಗಳಲ್ಲಿ (ಮಕರಶ್ಚ

ಅಸ್ಮಿ) ಮೊಸಳೆಯ ಜಾತಿಯಾಗಿದ್ದೇನೆ. (ಸ್ರೋತಸಾಂ) ಹರಿಯುವ ನೀರುಗಳಲ್ಲಿ (ಜಾಹ್ನವೀ ಅಸ್ಮಿ) ಗಂಗಾನದಿಯಾಗಿರುವೆನು.

ಸರ್ಗಾಣಾಮಾಂದಿರಂತಶ್ಚ ಮಧ್ಯಂ ಚೈವಾಹಮರ್ಜುನ |

ಅಧ್ಯಾತ್ಮವಿದ್ಯಾ ವಿದ್ಯಾನಾಂ ವಾದಃ ಪ್ರವದತಾಮಹಮ್ || 32 ||

(ಅರ್ಜುನ) ಅರ್ಜುನನೆ, ಕೇಳು. ಎಲ್ಲ ಪ್ರಾಣಿಗಳ ಮೊದಲೂ ನಡುವೆಯೂ ಕೊನೆಯೂ ನಾನೆ ಎಂದು ಮೊದಲೆ ಹೇಳಿದೇನಷ್ಟೆ (20) (ಸರ್ಗಾಣಾಂ) ಎಲ್ಲ ಸೃಷ್ಟಿಗಳ (ಆದಿಃ) ಮೊದಲೂ (ಅಂತಶ್ಚ) ಕೊನೆಯೂ (ಮಧ್ಯಂ ಚೈವ) ನಡುವೆಯೂ (ಅಹಂ) ನಾನು. (ವಿದ್ಯಾನಾಂ) ತಿಳಿವಳಿಕೆ ಯನ್ನೂ ಟುಮಾಡುವ ವಿದ್ಯೆಗಳಲ್ಲೆಲ್ಲ (ಅಧ್ಯಾತ್ಮವಿದ್ಯಾ) ಮೋಕ್ಷವನ್ನು ಕೊಡತಕ್ಕಂಥ ಆತ್ಮವಿದ್ಯೆಯು ನಾನು. (ಪ್ರವದತಾಂ) ವಾದವನ್ನು ಮಾಡುವವರಲ್ಲಿ (ವಾದಃ) ಒಬ್ಬರ ನ್ನೊಬ್ಬರು ಗೆಲ್ಲುವದಕ್ಕಲ್ಲದೆ ನಿಜವನ್ನರಿಯುವದಕ್ಕೆ ಮಾಡುವ ಉತ್ತರಪ್ರತ್ಯುತ್ತರವು (ಅಹಂ) ನಾನು.

ಅಕ್ಷರಾಣಾಮಕಾರೋಽಸ್ಮಿ ದ್ವಂದ್ವಃ ಸಾಮಾಸಿಕಸ್ಯ ಚ |

ಅಹಮೇವಾಕ್ಷಯಃ ಕಾಲೋ ಧಾತಾಹಂ ವಿಶ್ವತೋಮುಖಃ || 33 ||

(ಅಕ್ಷರಾಣಾಂ) ಅಕ್ಷರಗಳಲ್ಲಿ (ಅಕಾರಃ ಅಸ್ಮಿ) ಎಲ್ಲ ಅಕ್ಷರಗಳ ಸ್ವರೂಪ ದಲ್ಲಿಯೂ ಕೂಡಿಕೊಂಡಿರುವ ಅಕಾರವಾಗಿದ್ದೇನೆ. (ಸಾಮಾಸಿಕಸ್ಯ ಚ) ಸಮಾಸ ಗಳಲ್ಲೆಲ್ಲ (ದ್ವಂದ್ವಃ) ಎರಡು ಪದಾರ್ಥಗಳಿಗೂ ಪ್ರಾಧಾನ್ಯವಿರುವ ದ್ವಂದ್ವಸಮಾಸ ವಾಗಿದ್ದೇನೆ. (ಅಕ್ಷಯಃ) ಎಂದಿಗೂ ನಾಶವಾಗದೆ ಇರುವ (ಕಾಲಃ) ಕಾಲವು (ಅಹಮೇವ) ನಾನೆ. (ವಿಶ್ವತೋಮುಖಃ) ನಾಲ್ಕು ಕಡೆಗೂ ಮುಖಗಳುಳ್ಳ (ಧಾತಾ) ಎಲ್ಲರ ಕರ್ಮಫಲಗಳನ್ನೂ ಹಂಚುವ ಬ್ರಹ್ಮನು (ಅಹಂ) ನಾನು.

ಮೃತ್ಯುಃ ಸರ್ವಹರಶ್ಚಾಹಮುದ್ಭವಶ್ಚ ಭವಿಷ್ಯತಾಮ್ |

ಕೀರ್ತಿಃ ಶ್ರೀವರ್ಷಾಕ್ಷ ನಾರೀಣಾಂ ಸ್ತೃತಿರ್ಮೇಧಾ ದೃತಿಃ ಕ್ಷಮಾ || 34 ||

(ಸರ್ವಹರಶ್ಚ) ಬರೀ ಧನಾದಿಗಳನ್ನು ಮಾತ್ರವೇ ಅಲ್ಲದೆ ಎಲ್ಲವನ್ನೂ ಕಸಿದು ಕೊಂಡ ಹಾಗೆ ಆಗುವ (ಮೃತ್ಯುಃ) ಪ್ರಾಣಾಪಹಾರಕನು (ಅಹಂ) ನಾನು. ಅಥವಾ ಪ್ರಲಯಕಾಲದಲ್ಲಿ ಸಮಸ್ತ ಜಗತ್ತನ್ನೂ ನುಂಗಿ ನೀರು ಕುಡಿಯುವ ಮೃತ್ಯು ನಾನು. (ಭವಿಷ್ಯತಾಂ) ಮುಂದೆ ಏಳಿಗೆಗೆ ಬರುವವರಲ್ಲಿ (ಉದ್ಭವಶ್ಚ) ಏಳಿಗೆಯ

ರೂಪವಾಗಿರುವೆನು. (ನಾರೀಣಾಂ ) ಸ್ತ್ರೀಯರಲ್ಲಿ (ಕೀರ್ತಿಃ ) ಧರ್ಮಮೂಲಕವಾದ ಒಳ್ಳೆಯ ಹೆಸರು, (ಶ್ರೀಃ ) ಶರೀರದ ಕಾಂತಿ ಅಥವಾ ಧರ್ಮಾರ್ಥಕಾಮಗಳು, (ವಾಕ್ಯ ) ಅರ್ಥವನ್ನು ಕೊಡುವ ಮಾತು, (ಸ್ತುತಿಃ) ನೆನಪು, (ಮೇಧಾ) ಅರ್ಥವನ್ನು ತಿಳಿಯುವ ಶಕ್ತಿ, (ಧೃತಿಃ ) ಎಂಥ ಕಷ್ಟ ಬಂದರೂ ತಡೆದುಕೊಳ್ಳುವ ಶಕ್ತಿ ಅಥವಾ ಇಂದ್ರಿಯಗಳನ್ನು ಬಿಗಿಹಿಡಿಯುವ ಶಕ್ತಿ, (ಕ್ಷಮಾ) ಹರ್ಷ ವಿಷಾದಗಳಲ್ಲಿ ಮನಸ್ಸು ಉಬ್ಬರವಿಳಿತಗಳನ್ನು ಪಡೆಯದಿರುವುದು - ಇವುಗಳು ನಾನು.

ಬೃಹತ್ಸಾಮ ತಥಾ ಸಾಮ್ನಾಂ ಗಾಯತ್ರೀ ಭಂದಸಾಮಹಮ್ |

ಮಾಸಾನಾಂ ಮಾರ್ಗಶೀರ್ಷೋಽಹಮೃತೂನಾಂ ಕುಸುಮಾಕರಃ

(ತಥಾ) ಹಾಗೆಯೇ (ಸಾಮ್ನಾಂ) ಗಾಯನರೂಪವಾದ ಸಾಮಗಳಲ್ಲಿ (ಬೃಹತ್ಸಾಮ) ಸರ್ವಕ್ಕೂ ಈಶ್ವರನೆಂದು ಇಂದ್ರನನ್ನು ಸ್ತುತಿಸುವಂಥ ಬೃಹತ್ಸಾಮ ವೆಂಬುದು ನಾನು. (ಭಂದಸಾಂ) ಅಕ್ಷರಗಳಿಗೂ ಪಾದಗಳಿಗೂ ನಿಯಮವುಳ್ಳವುಗಳಲ್ಲಿ (ಗಾಯತ್ರೀ) ದ್ವಿಜತ್ವವನ್ನು ಸಾರ್ಥಕಪಡಿಸುವಂಥ ಇಪ್ಪತ್ತನಾಲ್ಕು ಅಕ್ಷರಗಳುಳ್ಳ ಗಾಯತ್ರಿಯು (ಅಹಂ) ನಾನು. (ಮಾಸಾನಾಂ) ತಿಂಗಳುಗಳಲ್ಲಿ (ಮಾರ್ಗಶೀರ್ಷಃ) ಚಳಿಯೂ ಸೆಕೆಯೂ ಸಮಪ್ರಮಾಣದಲ್ಲಿ ಆರೋಗ್ಯಕರವಾಗಿರುವ ಅಥವಾ ಹಿಂದೆ ವರ್ಷಾರಂಭದ ತಿಂಗಳಾಗಿದ್ದ ಮಾರ್ಗಶೀರ್ಷವು (ಅಹಂ) ನಾನು. (ಋತೂನಾಂ) ಋತುಗಳಲ್ಲಿ (ಕುಸುಮಾಕರಃ) ಎಲ್ಲರಿಗೂ ಹೃದಯಂಗಮವಾಗಿ ಸುಗಂಧಮಯವಾದ ಹೂಗಳಿಂದ ತುಂಬಿಯೂ ಯಜ್ಞಗಳಿಗೆ ತಕ್ಕ ಕಾಲವಾಗಿಯೂ ಇರುವ ವಸಂತ ಋತು ನಾನು.

ದ್ಯೂತಂ ಭಲಯತಾಮಸ್ಮಿ ತೇಜಸ್ತೇಜಸ್ವಿನಾಮಹಮ್ |

ಜಯೋಽಸ್ಮಿ ವ್ಯವಸಾಯೋಽಸ್ಮಿ ಸತ್ತ್ವಂ ಸತ್ತ್ವವತಾಮಹಮ್ ||36||

(ಭಲಯತಾಂ) ಮೋಸಮಾಡುವವುಗಳಲ್ಲಿ (ದ್ಯೂತಂ ಅಸ್ಮಿ) ಎಲ್ಲವನ್ನೂ ಒಟ್ಟಿಗೆ ಮೋಸಮಾಡುವ ಜೂಜು ನಾನು. (ತೇಜಸ್ವಿ ನಾಂ) ಎಲ್ಲರ ಮೇಲೆಯೂ ಆಜ್ಞೆಯನ್ನು ನಡೆಸುವವರಲ್ಲಿ (ತೇಜಃ ) ಎದುರಿಲ್ಲದ ಆಜ್ಞೆಯು (ಅಹಂ) ನಾನು. (ಜಯೋಽಸ್ಮಿ) ಗೆಲುವಿನ ರೂಪನಾಗಿದ್ದೇನೆ. (ವ್ಯವಸಾಯೋಽಸ್ಮಿ) ಉದ್ಯೋಗದ ರೂಪನಾಗಿದ್ದೇನೆ. (ಸತ್ತ್ವವತಾಂ) ಸಾತ್ತ್ವಿಕರಲ್ಲಿ (ಸತ್ತ್ವಂ) ಸತ್ತ್ವಗುಣವು (ಅಹಂ) ನಾನು.

ವೃಷ್ಟೀನಾಂ ವಾಸುದೇವೋಽಸ್ಮಿ ಪಾಂಡವಾನಾಂ ಧನಂಜಯಃ |

ಮುನೀನಾಮಪ್ಯಹಂ ವ್ಯಾಸಃ ಕವೀನಾಮುಶನಾ ಕವಿಃ || 37 ||

(ವೃಷ್ಟೀನಾಂ) ಯಾದವರಲ್ಲಿ (ವಾಸುದೇವೋಽಸ್ಮಿ) ವಾಸುದೇವನ ಮಗ ನಾದ ಕೃಷ್ಣನಾಗಿದ್ದೇನೆ. (ಪಾಂಡವಾನಾಂ) ಪಾಂಡುರಾಯನ ಐವರು ಮಕ್ಕಳಲ್ಲಿ (ಧನಂಜಯಃ) ಸಮಸ್ತದಿಕ್ಕುಗಳಿಂದಲೂ ಧನವನ್ನು ಗೆದ್ದು ತಂದ ಧನಂಜಯನೆಂಬ ಹೆಸರುಳ್ಳ ನೀನಾಗಿದ್ದೇನೆ. (ಮುನೀನಾಮಪಿ) ಪರಮಾತ್ಮನ ಚಿಂತನೆಯನ್ನೇ ಮಾಡುತ್ತಿರುವವರಲ್ಲಿ (ವ್ಯಾಸಃ) ವ್ಯಾಸನು (ಅಹಂ) ನಾನು. (ಕವೀನಾಂ) ಸೂಕ್ಷ್ಮ ವಿಚಾರವನ್ನು ತಿಳಿಯುವವರಲ್ಲಿ (ಉಶನಾ) ಶುಕ್ರಾಚಾರ್ಯನೆಂಬ (ಕವಿಃ) ಸೂಕ್ಷ್ಮದರ್ಶಿಯು ನಾನು.

ದಂಡೋ ದಮಯತಾಮಸ್ಮಿ ನೀತಿರಸ್ಮಿ ಜಿಗೀಷತಾಮ್ |

ಮೌನಂ ಚೈವಾಸ್ಮಿ ಗುಹ್ಯಾನಾಂ ಜ್ಞಾನಂ ಜ್ಞಾನವತಾಮಹಮ್ ||38||

(ದಮಯತಾಂ) ಬಗ್ಗಿ ನಡೆದುಕೊಳ್ಳುವಂತೆ ಮಾಡುವವರ ನಡುವೆ (ದಂಡಃ) ದಂಡೋಪಾಯವು ಎಂದರೆ ಹೊಡೆತವು (ಅಸ್ಮಿ ) ಆಗಿದ್ದೇನೆ. (ಜಿಗೀಷತಾಂ) ಗೆಲ್ಲಬೇಕೆನ್ನುವವರಲ್ಲಿ (ನೀತಿರಸ್ಮಿ ) ನ್ಯಾಯರೂಪನಾಗಿದ್ದೇನೆ. (ಗುಹ್ಯಾನಾಂ) ಗುಟ್ಟಾಗಿಡುವವುಗಳಲ್ಲಿ (ಮೌನಂ ಚೈವಾಸ್ಮಿ ) ಮಾತಾಡದಿರುವಿಕೆಯೂ ಆಗಿದ್ದೇನೆ. ಅಥವಾ ನಿಧಿಧ್ಯಾಸನವಾಗಿದ್ದೇನೆ. (ಜ್ಞಾನವತಾಂ) ಜ್ಞಾನವುಳ್ಳವರಲ್ಲಿ (ಜ್ಞಾನಂ) ಅಜ್ಞಾನಗಳನ್ನೆಲ್ಲ ಕಳೆಯುವ ಆತ್ಮಜ್ಞಾನವು (ಅಹಂ) ನಾನು.

ಯಚ್ಚಾಪಿ ಸರ್ವಭೂತಾನಾಂ ಬೀಜಂ ತದಹಮರ್ಜುನ |

ನ ತದಸ್ತಿ ವಿನಾ ಯತ್ಸ್ಮಾನ್ಮಯಾ ಭೂತಂ ಚರಾಚರಮ್ ||39||

(ಅರ್ಜುನ) ಅರ್ಜುನನೆ, ಕೇಳು. (ಸರ್ವಭೂತಾನಾಂ) ಎಲ್ಲ ಭೂತಗಳಿಗೂ (ಯಚ್ಚಾಪಿ) ಯಾವುದು ಕಾರಣವೋ (ತತ್) ಆ (ಬೀಜಂ) ಮಾಯೋಪಾಧಿಯಿಂದ ಕೂಡಿದ ಚೈತನ್ಯವೆಂಬ ಬೀಜವು (ಅಹಂ) ನಾನು. (ಮಯಾ) ನನ್ನಿಂದ (ವಿನಾ ಭೂತಂ) ಹೊರತಾದಂಥ (ಚರಾಚರಂ) ಚಲನೆಯುಳ್ಳ ಅಥವಾ ಚಲನೆಯಿಲ್ಲದ ವಸ್ತು (ಯತ್ ಸ್ಯಾತ್) ಯಾವುದುಂಟೋ (ತತ್) ಅದು (ನ ಅಸ್ತಿ) ಇಲ್ಲ ಎಂದರೆ ನನ್ನನ್ನು ಬಿಟ್ಟು ಯಾವ ವಸ್ತುವೂ ಇಲ್ಲ.

ನಾಂತೋಽಸ್ತಿ ಮಮ ದಿವ್ಯಾನಾಂ ವಿಭೂತೀನಾಂ ಪರಂತಪ |  
ಏಷ ತೂದ್ಧೇಶತಃ ಪ್ರೋಕ್ತೋ ವಿಭೂತೇರ್ವಿಸ್ತರೋ ಮಯಾ ||40||

(ಪರಂತಪ) ಅರ್ಜುನನೇ, ಕೇಳು. (ಮಮ) ನನ್ನ (ದಿವ್ಯಾನಾಂ) ತೇಜೋ ವಿಶೇಷವುಳ್ಳಂಥ (ವಿಭೂತೀನಾಂ) ಮಾಹಾತ್ಮ್ಯವುಳ್ಳ ವಸ್ತುಗಳಿಗೆ (ಅಂತಃ) ಕೊನೆಯು (ನ ಅಸ್ತಿ) ಇಲ್ಲ. (ವಿಭೂತೇಃ) ಮಹಿಮಾ ವಿಶೇಷವುಳ್ಳ ವಸ್ತುಗಳ (ವಿಸ್ತರಃ) ವಿಸ್ತಾರವಾದ (ಏಷ ತು) ಇದುವರೆಗೆ ಹೇಳಿದ್ದಾದರೂ (ಮಯಾ) ನನ್ನಿಂದ (ಉದ್ಧೇಶತಃ) ಪ್ರಯತ್ನಪೂರ್ವಕವಾಗಿ ಸ್ಮರಣೆಗೆ ತಂದುಕೊಂಡು (ಪ್ರೋಕ್ತಃ) ಹೇಳಿದ್ದಾಗಿರುವುದು.

ಮಹಿಮಾವಿಶೇಷಗಳನ್ನು ಗುರ್ತಿಸುವ ಹೆದ್ದಾರಿ ಯಾವದೆಂದರೆ :—

ಯದ್ಯದ್ವಿಭೂತಿಮತ್ತ್ವಂ ಶ್ರೀಮದೂರ್ಜಿತಮೇವ ವಾ |  
ತತ್ತದೇವಾವಗಚ್ಛತ್ಸಂ ಮಮ ತೇಜೋಽಶಸಂಭವಮ್ ||41||

(ಯದ್ಯತ್) ಯಾವ ಯಾವ (ಸತ್ತ್ವಂ) ವಸ್ತು (ವಿಭೂತಿಮತ್) ಐಶ್ವರ್ಯ ಮೊದಲಾದ ಹೆಚ್ಚುಗಾರಿಕೆಯಿಂದ ಕೂಡಿದೆಯೋ (ಶ್ರೀಮತ್) ಕಾಂತಿಯಿಂದಾಗಲಿ ಸೌಂದರ್ಯದಿಂದಾಗಲಿ ಕೂಡಿದೆಯೋ (ಊರ್ಜಿತ ಮೇವ ವಾ) ಹೆಚ್ಚಿನ ಬಲದಿಂದ ಕೂಡಿದೆಯೋ (ತತ್ತದೇವ) ಅದನ್ನೇ (ಮಮ) ನನ್ನ (ತೇಜೋಽಶಸಂಭವಂ) ತೇಜಸಿನ ಅಂಶದಿಂದ ಹುಟ್ಟಿದ್ದೆಂದು (ತ್ವಂ) ನೀನು (ಅವಗಚ್ಛ) ತಿಳಿ.

ಈ ಬೇರೆ ಬೇರೆ ವಿಭೂತಿಗಳನ್ನು ತಿಳಿಯುವದಕ್ಕಿಂತ ಹೆಚ್ಚಿನದೇನೆಂದರೆ :—

ಅಥವಾ ಬಹುನೈತೇನ ಕಿಂ ಜ್ಞಾನೇನ<sup>1</sup> ತವಾರ್ಜುನ |  
ವಿಷ್ಣುಭ್ಯಾಹಮಿದಂ<sup>2</sup> ಕೃತ್ಸ್ನಮೇಕಾಂಶೇನ ಸ್ಥಿತೋ ಜಗತ್ ||42||

(ಅರ್ಜುನ) ಅರ್ಜುನನೇ, (ಅಥವಾ) ಇನ್ನೊಂದು ಬಗೆಯನ್ನು ಕೇಳು.

1. "ಜ್ಞಾನೇನ" ಎಂದು ಪಾಠಾಂತರ. (ಜ್ಞಾನೇನ) ತಿಳಿದದ್ದರಿಂದ,  
2. "ಪಾದೋಽಸ್ಯ ವಿಶ್ವಾಭೂತಾನಿ ತ್ರಿಪಾದಸ್ಯಾಮೃತಂ ದಿವಿ"- ಎಲ್ಲ ಜಗತ್ತೂ ಬ್ರಹ್ಮದ ಒಂದು ಪಾದ ; ಉಳಿದ ಮೂರು ಪಾದಗಳು ಮೇಲೆ ಅಮೃತಸ್ವರೂಪವಾಗಿರುವವು. - ಶ್ರು.

(ಬಹುನಾ) ಅನೇಕವಾಗಿರುವ (ಏತೇನ) ಈ (ಜ್ಞಾನೇನ) ಜ್ಞಾನದಿಂದ (ತವ) ನಿನಗೆ (ಕಿಂ) ಪ್ರಯೋಜನವೇನು? ಮುಖ್ಯವಾಗಿ ತಿಳಿಯಬೇಕಾದದ್ದೇನೆಂದರೆ (ಅಹಂ) ನಾನು (ಇದಂ) ಈ (ಕೃತ್ಸಂ) ಸಮಸ್ತವಾದ (ಜಗತ್) ಜಗತ್ತನ್ನು (ಏಕಾಂಶೇನ) ಒಂದು ಪಾದದಿಂದ (ವಿಷ್ವಭ್ಯ) ವ್ಯಾಪಿಸಿಕೊಂಡು (ಸ್ಥಿತಃ) ಇರುವೆನು. ಈ ಜಗತ್ತೆಲ್ಲ ನನ್ನದೊಂದು ಪಾದ. ಈ ಜಗತ್ತನ್ನೆಲ್ಲ ಮೀರಿ ಇನ್ನೂ ನನ್ನ ಮೂರು ಪಾದಗಳಿರುವವು.

ಇಲ್ಲಿಗೆ ವಿಭೂತಿಯೋಗವೆಂಬ  
ಹತ್ತನೆ ಅಧ್ಯಾಯವು ಮುಗಿಯಿತು.



# ಹನ್ನೊಂದನೆ ಅಧ್ಯಾಯ

ಜಗತ್ತೆಲ್ಲ ನನ್ನದೊಂದು ಪಾದವೆಂದು ಹೇಳಿದ ಮಾತನ್ನು ಕೇಳಿ ಆ  
ಜಗದಾತ್ಮರೂಪವನ್ನು ಕಣ್ಣಿಂದ ನೋಡಬೇಕೆಂದು ಬಯಸಿ,

ಅರ್ಜುನ ಉವಾಚ ಅರ್ಜುನನು ಕೇಳಿದ್ದು :—

ಮದನುಗ್ರಹಾಯ ಪರಮಂ ಗುಹ್ಯಮಧ್ಯಾತ್ಮಸಂಜ್ಞಿತಮ್ |

ಯತ್ತ್ವಯೋಕ್ತಂ ವಚಸ್ತೇನ ಮೋಹೋಽಯಂ ವಿಗತೋ ಮಮ||1||

(ಮದನುಗ್ರಹಾಯ) ನನಗೆ ಒಳ್ಳೆಯದಾಗಲೆಂದು (ಪರಮಂ) ಬಹಳ  
ಹೆಚ್ಚಿನ ಯೋಗ್ಯತೆಯುಳ್ಳಂಥ (ಗುಹ್ಯಂ) ಯೋಗ್ಯತೆಯಿಲ್ಲದವರೆದುರಿಗೆ ಬಚ್ಚಿಡ  
ತಕ್ಕದಾಗಿರುವಂಥ ಮತ್ತು (ಅಧ್ಯಾತ್ಮ ಸಂಜ್ಞಿತಮ್) ಮೂರುಗಳಿಗೆಯ ಬಾಳಿನದು  
ಯಾವದೆಂಬದನ್ನು ಬೇರೆ ಮಾಡಿ ಯಾವಾಗಲೂ ಒಂದೇ ರೀತಿಯಲ್ಲಿ ಇರುವದು  
ಯಾವದೆಂಬುದನ್ನು ಬಿಡಿಸಿ ತಿಳಿಸುವಂಥ (ಯತ್) ಯಾವ (ವಚಃ) ಮಾತು  
(ತ್ವಯಾ) ನಿನ್ನಿಂದ (ಉಕ್ತಂ) ಹೇಳಲ್ಪಟ್ಟಿತೋ (ತೇನ) ಅದರಿಂದ (ಮಮ) ನನ್ನ  
(ಅಯಂ) ಈ (ಮೋಹಃ) ಭೀಷ್ಮನೇ ಮೊದಲಾದವರು ಸಾಯುವರೆಂಬ ಮತ್ತು  
ನಾನು ಅವರನ್ನು ಕೊಲ್ಲುವೆನೆಂಬ ತಪ್ಪು ತಿಳಿವಳಿಕೆಯು (ವಿಗತಃ) ಚೆನ್ನಾಗಿ  
ಬಿಟ್ಟುಹೋಯಿತು.

ಮತ್ತೇನೆಂದರೆ :—

ಭವಾಪ್ಯಯೌ ಹಿ ಭೂತಾನಾಂ ಶ್ರುತೌ ವಿಸ್ತರಶೋ ಮಯಾ |

ತ್ವತ್ತಃ ಕಮಲಪತ್ರಾಕ್ಷ ಮಾಹಾತ್ಮ್ಯಮಪಿ ಚಾವ್ಯಯಮ್ || 2 ||

(ಕಮಲಪತ್ರಾಕ್ಷ) ಕಮಲದ ಎಸಳುಗಳಂತೆ ಕಣ್ಣುಗಳುಳ್ಳ ಕೃಷ್ಣನೆ, ಕೇಳು.  
(ಮಯಾ) ನನ್ನಿಂದ (ವಿಸ್ತರಶಃ) ವಿಸ್ತಾರವಾಗಿ (ಭೂತಾನಾಂ) ಎಲ್ಲ ಭೂತಗಳ  
(ಭವಾಪ್ಯಯೌ ಹಿ) ಉತ್ಪತ್ತಿನಾಶಗಳು ಕೂಡ (ಶ್ರುತೌ) ಕೇಳಲ್ಪಟ್ಟವುಗಳಾದವು.  
ಎಂದರೆ ನಾನು ಅವುಗಳನ್ನು ಕೇಳಿದೆನು. ಅವುಗಳಿಷ್ಟೇ ಅಲ್ಲ ; (ಅವ್ಯಯಂ)



ಅಚ್ಚಳಿಯದೆ ಇರುವಂಥ (ಮಾಹಾತ್ಮ್ಯಮಪಿ ಚ ) ಜಗತ್ತನ್ನೆಲ್ಲ ಹುಟ್ಟಿಸುವವ ನಾದರೂ ಯಾವ ಹೆಚ್ಚು ಕಡಿಮೆಗಳನ್ನೂ ಪಡೆಯದವನಾಗಿರುವುದು ಮತ್ತು ಅಸಂಗನಾಗಿರುವುದು ಮೊದಲಾದ ಹೆಚ್ಚುಗಾರಿಕೆಗಳನ್ನೂ (ತ್ವತ್ತಃ). ನಿನ್ನಿಂದಲೇ (ಶ್ರುತಃ)<sup>1</sup> ಕೇಳಿದ್ದಾಯಿತು.

ಈಗ ನನಗೆ ಉಂಟಾಗಿರುವ ಬಯಕೆಯೇನೆಂದರೆ :—

ಏವ ಮೇತದ್ಯಥಾತ್ಥ ತ್ವಮಾತ್ಮಾನಂ ಪರಮೇಶ್ವರ |

ದ್ರಷ್ಟುಮಿಚ್ಛಾಮಿ ತೇ ರೂಪಮೈಶ್ವರಂ ಪುರುಷೋತ್ತಮ

|| 3 ||

(ಪರಮೇಶ್ವರ) ಎಲ್ಲರಿಗೂ ಒಡೆಯನಾದ ಕೃಷ್ಣನೆ, (ತ್ವಂ) ನೀನು (ಆತ್ಮಾನಂ) ನಿನ್ನ ಸ್ವರೂಪವನ್ನು ಕುರಿತು (ಯಥಾ) ಯಾವ ರೀತಿಯಲ್ಲಿ (ಆತ್ಥ) ಹೇಳಿದೆಯೋ (ಏತತ್) ಇದು (ಏವಂ) ಹಾಗೆಯೇ ಸರಿ. ಈ ವಿಷಯದಲ್ಲಿ ನನಗೆ ಸಂಶಯವೇನೂ ಇಲ್ಲದಿದ್ದರೂ (ಪುರುಷೋತ್ತಮ) ಎಲ್ಲರಿಗಿಂತ ಶ್ರೇಷ್ಠನಾದ ಕೃಷ್ಣನೆ, ಕೇಳು. (ತೇ) ನಿನ್ನ (ಏಶ್ವರಂ) ಜ್ಞಾನ, ಐಶ್ವರ್ಯ, ಶಕ್ತಿ - ಮೊದಲಾದವುಗಳಿಂದ ಕೂಡಿದಂಥ (ರೂಪಂ) ವಿಶ್ವರೂಪವನ್ನು (ದ್ರಷ್ಟುಂ) ನೋಡುವದಕ್ಕೆ (ಇಚ್ಛಾಮಿ) ಬಯಸುತ್ತೇನೆ.

ಆದ್ದರಿಂದ :—

ಮನ್ಯಸೇ ಯದಿ ತಚ್ಚಕ್ಯಂ ಮಯಾ ದ್ರಷ್ಟುಮಿತಿ ಪ್ರಭೋ |

ಯೋಗೇಶ್ವರ ತತೋ ಮೇ ತ್ವಂ ದರ್ಶಯಾತ್ಮಾನಮವ್ಯಯಮ್ || 4 ||

(ಪ್ರಭೋ) ನನ್ನ ಸ್ವಾಮಿಯಾದ ಕೃಷ್ಣನೆ, ನೀನೇನೂ ಆ ರೂಪವನ್ನು ತೋರಿಸಬಲ್ಲೆಯಾದರೂ (ತತ್) ಅದು (ಮಯಾ) ನನ್ನಿಂದ (ದ್ರಷ್ಟುಂ) ನೋಡ ಲ್ಪಡುವದಕ್ಕೆ (ಶಕ್ಯಂ) ಸಾಧ್ಯವಾದದ್ದು (ಇತಿ) ಹೀಗೆಂದು (ಯದಿ ಮನ್ಯಸೇ) ನಿನಗೆ ತೋರಿದರೆ (ಯೋಗೇಶ್ವರ) ಮಹಾ ಮಹಿಮನಾದವನೆ (ತತಃ) ಹಾಗಾದರೆ (ತ್ವಂ) ನೀನು (ಮೇ) ನನಗೆ (ಅವ್ಯಯಂ) ನಾಶರಹಿತವಾದಂಥ (ಆತ್ಮಾನಂ) ನಿನ್ನ ಸ್ವರೂಪ ವನ್ನು (ದರ್ಶಯ) ತೋರಿಸು.

1 ಈ ಮಾತು ಮೂಲದಲ್ಲಿಲ್ಲವಾದರೂ ಮಾತು ಮುಗಿಯುವದಕ್ಕಾಗಿ ಹೊಸದಾಗಿ ಸೇರಿಸಿಕೊಂಡು ಅರ್ಥವನ್ನು ಮಾಡಿಕೊಳ್ಳಬೇಕು.

ಶ್ರೀಭಗವಾನುವಾಚ ಶ್ರೀಕೃಷ್ಣನು ಹೇಳಿದ್ದು :—

ಪಶ್ಯ ಮೇ ಪಾರ್ಥ ರೂಪಾಣಿ ಶತಶೋಽಥ ಸಹಸ್ರಶಃ |

ನಾನಾವಿಧಾನಿ ದಿವ್ಯಾನಿ ನಾನಾವರ್ಣಾಕೃತೀನಿ ಚ

|| 5 ||

(ಪಾರ್ಥ) ಅರ್ಜುನನೇ, ಕೇಳು (ಶತಶಃ) ನೂರುಗಟ್ಟಲೆ (ಅಥ) ಅಥವಾ (ಸಹಸ್ರಶಃ) ಸಾವಿರಗಟ್ಟಲೆಯಾಗಿ (ನಾನಾವಿಧಾನಿ) ಅನೇಕ ಬಗೆಯಾಗಿರುವಂಥ (ದಿವ್ಯಾನಿ) ತೇಜೋಮಯಗಳಾದಂಥ (ನಾನಾ ವರ್ಣಾಕೃತೀನಿ ಚ) ಅನೇಕ ಬಣ್ಣಗಳೂ ಆಕಾರಗಳೂ ಇರುವಂಥ (ಮೇ) ನನ್ನ (ರೂಪಾಣಿ) ರೂಪಗಳನ್ನು (ಪಶ್ಯ) ನೋಡು.

ಅದರಲ್ಲಿ ನಿನಗೆ ಕಾಣುವದೇನೆಂದರೆ :—

ಪಶ್ಯಾದಿತ್ಯಾನ್ವಸೂನ್ರುದ್ರಾನಶ್ವಿನೌ ಮರುತಸ್ತಥಾ |

ಬಹೂನ್ಯದೃಷ್ಟಪೂರ್ವಾಣಿ ಪಶ್ಯಾಶ್ಚರ್ಯಾಣಿ ಭಾರತ

|| 6 ||

(ಭಾರತ) ಅರ್ಜುನನೇ, ಕೇಳು. (ಆದಿತ್ಯಾನ್) ಹನ್ನೆರಡು ಜನ ಆದಿತ್ಯರನ್ನೂ (ವಸೂನ್) ಎಂಟು ಜನ ವಸುಗಳನ್ನೂ (ರುದ್ರಾನ್) ಹನ್ನೊಂದು ಜನ ರುದ್ರರನ್ನೂ (ಅಶ್ವಿನೌ) ಇಬ್ಬರು ಅಶ್ವಿನೀಕುಮಾರರನ್ನೂ (ಮರುತಃ) ಉನಂಚಾಸರೆಂಬ ಏಳೇಳು ಜನರಿರುವ ಮರುತರನ್ನೂ (ಪಶ್ಯ) ನೋಡು. (ತಥಾ) ಹಾಗೆಯೇ (ಅದೃಷ್ಟಪೂರ್ವಾಣಿ) ನೀನು ಮತ್ತು ಯಾರೂ ಮನುಷ್ಯಲೋಕದಲ್ಲಿ ಎಂದೂ ನೋಡದೆ ಇರುವಂಥ (ಬಹೂನಿ) ಅನೇಕವಾದ (ಆಶ್ಚರ್ಯಾಣಿ) ಅದ್ಭುತರೂಪಗಳನ್ನು (ಪಶ್ಯ) ನೋಡು.

ಇಷ್ಟೇ ಅಲ್ಲ :—

ಇಹೈಕಸ್ಥಂ ಜಗತ್ಕೃತ್ಸಂ ಪಶ್ಯಾದ್ಯ ಸಚಾರಚರಮ್ |

ಮಮ ದೇಹೇ ಗುಡಾಕೇಶ ಯಚ್ಯಾನ್ಯದೃಷ್ಟಮಿಚ್ಛಸಿ

|| 7 ||

(ಗುಡಾಕೇಶ) ಅರ್ಜುನನೇ, ಕೇಳು. (ಇಹ) ಇಲ್ಲಿ (ಮಮ) ನನ್ನ (ದೇಹೇ) ದೇಹದಲ್ಲಿ (ಏಕಸ್ಥಂ) ಒಂದೇ ಕಡೆ ಸೇರಿರುವ (ಕೃತ್ಸಂ) ಸಂಪೂರ್ಣವಾದ (ಸಚಾರಚರಂ) ಚೇತನರೂಪವಾದ ಮತ್ತು ಜಡರೂಪವಾದ (ಜಗತ್) ಜಗತ್ತನ್ನೂ ಮತ್ತು (ಅನ್ಯತ್) ಬೇರೆ (ಯಚ್ಚ) ಜಯವಾಗುವದೋ ಇಲ್ಲವೋ

ಎಂಬುದೇ ಮುಂತಾದ್ದನ್ನೂ ಯಾವ ಯಾವದನ್ನು (ದ್ರಷ್ಟುಂ) ನೋಡಬೇಕೆಂದು (ಇಚ್ಛಸಿ) ಬಯಸುತ್ತಿಯೋ ಅದನ್ನೆಲ್ಲ (ಅದ್ಯ) ಈಗ (ಪಶ್ಯ) ನೋಡು.

ನೀನು ನೋಡಬಹುದಾದರೆ ತೋರಿಸೆಂದೆಯಲ್ಲ !

ನ ತು ಮಾಂ ಶಕ್ಯಸೇ ದ್ರಷ್ಟುಮನೇನೈವ ಸ್ವಚಕ್ಷುಷಾ |

ದಿವ್ಯಂ ದದಾಮಿ ತೇ ಚಕ್ಷುಃ ಪಶ್ಯ ಮೇ ಯೋಗಮೈಶ್ವರಮ್ || 8 ||

(ಅನೇನ) ಪಂಚಭೂತಗಳಿಂದಾಗಿರುವ ಈ (ಸ್ವಚಕ್ಷುಷಾ ಏವ) ನಿನ್ನ ಕಣ್ಣುಗಳಿಂದಲೇ (ಮಾಂ) ವಿಶ್ವರೂಪಧರನಾದ ನನ್ನನ್ನು (ದ್ರಷ್ಟುಂ) ನೋಡುವದಕ್ಕೆ (ನ ತು ಶಕ್ಯಸೇ) ನೀನು ಸಮರ್ಥನಾಗುವದಿಲ್ಲ ಆದ್ದರಿಂದ (ತೇ) ನಿನಗೆ (ದಿವ್ಯಂ) ಭೂತಗಳಿಂದಾಗಿರದೆ ನನ್ನ ರೂಪವನ್ನು ನೋಡುವದಕ್ಕೆ ಸಮರ್ಥವಾದ ಬೆಳಕುಳ್ಳ (ಚಕ್ಷುಃ) ಕಣ್ಣನ್ನು (ದದಾಮಿ) ಕೊಡುತ್ತೇನೆ ; (ಮೇ) ನನ್ನ (ಐಶ್ವರಂ) ಸರ್ವೇಶ್ವರತ್ವವನ್ನು ತೋರಿಸುವಂಥ (ಯೋಗಂ) ಮಹಿಮಾವಿಶೇಷವನ್ನು (ಪಶ್ಯ) ನೋಡು.

ಸಂಜಯ ಉವಾಚ ಸಂಜಯನು ಧೃತರಾಷ್ಟ್ರನಿಗೆ ಹೇಳಿದ್ದು :—

ಏವಮುಕ್ತ್ವಾ ತತೋ ರಾಜನ್ಮಹಾಯೋಗೇಶ್ವರೋ ಹರಿಃ |

ದರ್ಶಯಾಮಾಸ ಪಾರ್ಥಾಯ ಪರಮಂ ರೂಪಮೈಶ್ವರಮ್ || 9 ||

(ರಾಜನ್) ಧೃತರಾಷ್ಟ್ರರಾಜನೆ, ಕೇಳು. (ತತಃ) ಆಮೇಲೆ (ಮಹಾ ಯೋಗೇಶ್ವರಃ) ಮಹಾಮಹಿಮನಾದ (ಹರಿಃ) ಶ್ರೀಕೃಷ್ಣನು (ಏವಂ) ಈ ರೀತಿಯಲ್ಲಿ (ಉಕ್ತ್ವಾ) ಹೇಳಿ (ಪಾರ್ಥಾಯ) ಅರ್ಜುನನಿಗೆ (ಐಶ್ವರಂ) ಸರ್ವೇಶ್ವರತ್ವವನ್ನು ತೋರಿಸುವಂಥ (ಪರಮಂ) ಉತ್ಕೃಷ್ಟವಾದ (ರೂಪಂ) ರೂಪವನ್ನು (ದರ್ಶಯಾಮಾಸ) ತೋರಿಸಿದನು.

ಅದು ಹೇಗಿತ್ತೆಂದರೆ :—

ಅನೇಕವಕ್ತ್ರನಯನಮನೇಕಾದ್ಭುತದರ್ಶನಮ್ |

ಅನೇಕದಿವ್ಯಾಭರಣಂ ದಿವ್ಯಾನೇಕೋದ್ಯತಾಯುಧಮ್ || 10 ||

(ಅನೇಕವಕ್ತ್ರನಯನಂ) ಲೆಕ್ಕವಿಲ್ಲದಷ್ಟು ಮುಖಗಳೂ ಕಣ್ಣುಗಳೂ ಉಳ್ಳಂಥ (ಅನೇಕಾದ್ಭುತದರ್ಶನಮ್) ಲೆಕ್ಕವಿಲ್ಲದಷ್ಟು ಬೆರಗು ಮಾಡುವ ನೋಟಗಳುಳ್ಳಂಥ

(ಅನೇಕದಿವ್ಯಾಭರಣಂ) ಲೆಕ್ಕವಿಲ್ಲದಷ್ಟು ಝಗಝಗಿಸುವ ಆಭರಣಗಳುಳ್ಳಂಥ (ದಿವ್ಯಾನೇಕೋದ್ಯತಾಯುಧಂ) ಲೆಕ್ಕಿಸುವದಕ್ಕಾಗದಂತೆ ಎತ್ತಿ ಹಿಡಿದಿರುವ ಪ್ರಭಾ ಮಯವಾದ ಚಕ್ರ, ಗದೆ - ಮೊದಲಾದ ಆಯುಧಗಳುಳ್ಳಂಥ

ಮತ್ತು :—

ದಿವ್ಯಮಾಲ್ಯಾಂಬರಧರಂ ದಿವ್ಯಗಂಧಾನುಲೇಪನಮ್ |

ಸರ್ವಾಶ್ಚರ್ಯಮಯಂ ದೇವಮನಂತಂ ವಿಶ್ವತೋಮುಖಮ್ || 11 ||

(ದಿವ್ಯಮಾಲ್ಯಾಂಬರಧರಂ) ಉತ್ಕೃಷ್ಟವಾದ ಹೂವಿನ ಸರಗಳನ್ನೂ ರತ್ನದ ಮಾಲೆಗಳನ್ನೂ ವಸ್ತ್ರಗಳನ್ನೂ ಧರಿಸಿರುವಂಥ (ದಿವ್ಯಗಂಧಾನುಲೇಪನಂ) ಉತ್ಕೃಷ್ಟವಾದ ಗಂಧವನ್ನು ಬಳಿದುಕೊಂಡಿರುವಂಥ (ಸರ್ವಾಶ್ಚರ್ಯಮಯಂ) ಎಲ್ಲ ಬಗೆಯ ಆಶ್ಚರ್ಯಗಳಿಂದ ತುಂಬಿರುವಂಥ (ದೇವಂ) ಪ್ರಕಾಶರೂಪನಾದಂಥ (ಅನಂತಂ) ಕೊನೆಮೊದಲಿಲ್ಲದಂಥ (ವಿಶ್ವತೋಮುಖಂ) ಎಲ್ಲರಿಗೂ ಆತ್ಮನಾದ್ದ ರಿಂದ ಎಲ್ಲ ಕಡೆಗೂ ಮುಖವಿರುವಂಥ, ವಿಶ್ವರೂಪವನ್ನು ಕೃಷ್ಣನು ತೋರಿಸಿದನು ; ಅರ್ಜುನನು ನೋಡಿದನು.

ಆ ವಿಶ್ವರೂಪದ ಬೆಳಕು ಹೇಗಿತ್ತೆಂದರೆ :—

ದಿವಿ ಸೂರ್ಯಸಹಸ್ರಸ್ಯ ಭವೇದ್ಯುಗಪದುತ್ಥಿತಾ |

ಯದಿ ಭಾಃ ಸದೃಶೀ ಸಾ ಸ್ಯಾದ್ಭಾಸಸ್ತಸ್ಯ ಮಹಾತ್ಮನಃ || 12 ||

(ದಿವಿ) ಆಕಾಶದಲ್ಲಿ (ಸೂರ್ಯಸಹಸ್ರಸ್ಯ) ಸಾವಿರಾರು ಸೂರ್ಯರ (ಭಾಃ) ಬೆಳಕು (ಯುಗಪತ್) ಒಂದೇ ಸಲಕ್ಕೆ (ಉತ್ಥಿತಾ ಭವೇತ್ ಯದಿ) ಹೊರಹೊಮ್ಮುವದಾದರೆ (ತಸ್ಯ) ಆ (ಮಹಾತ್ಮನಃ) ವಿರಾಡ್ರೂಪನ (ಭಾಸಃ) ಬೆಳಕಿಗೆ (ಸಾ) ಅದು (ಸದೃಶೀ) ಸಮಾನವಾದದ್ದು (ಸ್ಯಾತ್) ಆದೀತು.

ಮತ್ತೇನೆಂದರೆ :-

ತತ್ರೈಕಸ್ಥಂ ಜಗತ್ಕೃತ್ಸ್ನಂ ಪ್ರವಿಭಕ್ತಮನೇಕಧಾ |

ಅಪಶ್ಯದ್ದೇವದೇವಸ್ಯ ಶರೀರೇ ಪಾಂಡವಸ್ತದಾ || 13 ||

(ತತ್ರ) ವಿಶ್ವರೂಪವನ್ನು ಧರಿಸಿದ (ದೇವದೇವಸ್ಯ) ಶ್ರೀಕೃಷ್ಣನ (ಶರೀರೇ)

ದೇಹದಲ್ಲಿ (ತದಾ) ಆಗ (ಪಾಂಡವಃ) ಅರ್ಜುನನು (ಅನೇಕಥಾ) ಅನೇಕ ಬಗೆಯಾಗಿ (ಪ್ರವಿಭಕ್ತಂ) ಬಿಡಿಬಿಡಿಯಾಗಿ (ಏಕಸ್ಥಂ) ಒಂದೇ ಕಡೆ ಇರುವ (ಕೃತ್ಸಂ) ಸಮಸ್ತವಾದ (ಜಗತ್) ಜಗತ್ತನ್ನು (ಅಪಶ್ಯತ್) ನೋಡಿದನು.

ಆಗ ಏನಾಯಿತೆಂದರೆ :—

ತತಃ ಸ ವಿಸ್ಮಯಾವಿಷ್ಟೋ ಹೃಷ್ಟರೋಮಾ ಧನಂಜಯಃ |

ಪ್ರಣಮ್ಯ ಶಿರಸಾ ದೇವಂ ಕೃತಾಂಜಲಿರಭಾಷತ

|| 14 ||

(ತತಃ) ಆಮೇಲೆ (ವಿಸ್ಮಯಾವಿಷ್ಟಃ) ಬಹಳ ಬೆರಗಾದಂಥವನಾಗಿ (ಹೃಷ್ಟರೋಮಾ) ಮೈಮೇಲಿನ ಕೂದಲು ನೆಟ್ಟಗಾಗಿರುವಂಥ (ಸಃ) ಆ (ಧನಂಜಯಃ) ಅರ್ಜುನನು (ಶಿರಸಾ) ತಲೆಯಿಂದ (ಪ್ರಣಮ್ಯ) ನಮಸ್ಕಾರ ಮಾಡಿ (ಕೃತಾಂಜಲಿಃ) ಕೈ ಮುಗಿದುಕೊಂಡು (ದೇವಂ) ಶ್ರೀಕೃಷ್ಣನನ್ನು ಕುರಿತು (ಅಭಾಷತ) ಮಾತನಾಡಿದನು.

ಅರ್ಜುನ ಉವಾಚ ಅರ್ಜುನನು ಹೇಳಿದ್ದು :—

ಪಶ್ಯಾಮಿ ದೇವಾಂಸ್ತವ ದೇವ ದೇಹೇ

ಸರ್ವಾಂಸ್ತಥಾ ಭೂತವಿಶೇಷಸಂಘಾನ್ |

ಬ್ರಹ್ಮಾಣಮಿಶಂ ಕಮಲಾಸನಸ್ಥಂ

ಋಷೀಂಶ್ಚ ಸರ್ವಾನುರಗಾಂಶ್ಚ ದಿವ್ಯಾನ್

||15||

(ದೇವ) ಶ್ರೀಕೃಷ್ಣನೇ (ತವ) ನಿನ್ನ (ದೇಹೇ) ಶರೀರದಲ್ಲಿ (ದೇವಾನ್) ವಸು, ರುದ್ರ, ಆದಿತ್ಯ- ಮೊದಲಾದ ಎಲ್ಲ ದೇವತೆಗಳನ್ನೂ (ತಥಾ) ಹಾಗೆಯೇ (ಸರ್ವಾನ್) ಎಲ್ಲ (ಭೂತವಿಶೇಷಸಂಘಾನ್) ಸ್ಥಾವರವಾದ ಮತ್ತು ಜಂಗಮವಾದ ಎಲ್ಲ ಭೂತಗಳ ಸಮುದಾಯವನ್ನೂ (ಈಶಂ) ಎಲ್ಲರ ಮೇಲೆಯೂ ಅಧಿಕಾರವನ್ನು ನಡೆಸುವವನಾಗಿ (ಕಮಲಾಸನಸ್ಥಂ) ಭೂಮಂಡಲವೆಂಬ ಕಮಲದ ಕರ್ಣಿಕೆಯಾದ ಮೇರುವೆಂಬ ಪೀಠದ ಮೇಲಿರುವಂಥ (ಬ್ರಹ್ಮಾಣಂ) ಚತುರ್ಮುಖಬ್ರಹ್ಮನನ್ನೂ (ಸರ್ವಾನ್) ಸಮಸ್ತರಾದ (ಋಷೀಂಶ್ಚ) ವಸಿಷ್ಠರೇ ಮೊದಲಾದ ಋಷಿಗಳನ್ನೂ (ದಿವ್ಯಾನ್) ದೇವಲೋಕದಲ್ಲಿರುವಂಥ (ಉರಗಾಂಶ್ಚ) ವಾಸುಕಿ ಮೊದಲಾದವರನ್ನೂ (ಪಶ್ಯಾಮಿ) ನೋಡುತ್ತೇನೆ.

ಅನೇಕಬಾಹೂದರವಕ್ತ್ರನೇತ್ರಂ

ಪಶ್ಯಾಮಿ ತ್ವಾ ಸರ್ವತೋಽನಂತರೂಪಮ್ |

ನಾಂತಂ ನ ಮಧ್ಯಂ ನ ಪುನಸ್ತವಾದಿಂ

ಪಶ್ಯಾಮಿ ವಿಶ್ವೇಶ್ವರ ವಿಶ್ವರೂಪ

|| 16 ||

(ಸರ್ವತಃ) ಎಲ್ಲ ಕಡೆಗೂ ಹರಡಿಕೊಂಡಿರುವ (ಅನಂತರೂಪಮ್) ಲೆಕ್ಕವಿಲ್ಲದಷ್ಟು ರೂಪಗಳಿರುವಂಥ (ಅನೇಕಬಾಹೂದರವಕ್ತ್ರನೇತ್ರಂ) ಲೆಕ್ಕವಿಲ್ಲದಷ್ಟು ತೋಳುಗಳೂ ಹೊಟ್ಟೆಗಳೂ ಮುಖಗಳೂ ಕಣ್ಣುಗಳೂ ಉಳ್ಳಂಥ (ತ್ವಾ) ನಿನ್ನನ್ನು (ಪಶ್ಯಾಮಿ) ನೋಡುತ್ತೇನೆ. (ವಿಶ್ವೇಶ್ವರ) ಹೇ ಜಗತ್ತಿನ ಸ್ವಾಮಿಯೆ, (ವಿಶ್ವರೂಪ) ಜಗದ್ರೂಪನಾದವನೆ, (ತವ) ನಿನ್ನ (ಅಂತಂ) ಕೊನೆಯನ್ನು (ನ ಪಶ್ಯಾಮಿ) ಕಾಣೆನು ; (ಮಧ್ಯಂ) ನಡುವನ್ನು (ನ) ಕಾಣೆನು ; (ಪುನಃ) ಇದಲ್ಲದೆ (ಆದಿಂ) ಮೊದಲನ್ನು (ನ) ಕಾಣೆನು.

ಮತ್ತೇನೆಂದರೆ :-

ಕಿರೀಟನಂ ಗದಿನಂ ಚಕ್ರೀಣಂ ಚ

ತೇಜೋರಾಶಿಂ ಸರ್ವತೋ ದೀಪ್ತಿಮಂತಮ್ |

ಪಶ್ಯಾಮಿ ತ್ವಾಂ ದುರ್ನಿರೀಕ್ಷ್ಯಂ ಸಮಂತಾ-

ದ್ವಿಪ್ತಾನಲಾರ್ಕದ್ಯುತಿಮಪ್ರಮೇಯಮ್

|| 17 ||

(ಕಿರೀಟನಂ) ತಲೆಗೆ ಕಿರೀಟವನ್ನಿಟ್ಟಿರುವಂಥ (ಗದಿನಂ) ಗದೆಯನ್ನು ಹಿಡಿದಿರುವಂಥ (ಚಕ್ರೀಣಂ ಚ) ಚಕ್ರಾಯುಧವನ್ನು ತಿರುಗಿಸುತ್ತಿರುವಂಥ (ಸರ್ವತಃ) ಎಲ್ಲ ಕಡೆಯಲ್ಲಿಯೂ (ದೀಪ್ತಿಮಂತಂ) ಬೆಳಗುತ್ತಿರುವ (ತೇಜೋ ರಾಶಿಂ) ಎಲ್ಲ ತೇಜಸ್ಸುಗಳ ಗುಂಪಾಗಿರುವಂಥ (ಸಮಂತಾತ್) ಎಲ್ಲ ಕಡೆಯಲ್ಲಿಯೂ (ದ್ವಿಪ್ತಾನಲಾರ್ಕದ್ಯುತಿಂ) ಚೆನ್ನಾಗಿ ಪುಷ್ಟಿಗೊಂಡಿರುವ ಬೆಂಕಿಯಂತೆ ಮತ್ತು ಸೂರ್ಯನಂತೆ ಕಾಂತಿಯುಳ್ಳಂಥ (ಅಪ್ರಮೇಯಂ) ಇಷ್ಟೇ ಸರಿಯೆಂದು ತಿಳಿಯುವದಕ್ಕಾಗದಂಥ (ದುರ್ನಿರೀಕ್ಷ್ಯಂ) ನಿಟ್ಟಿಸುವದಕ್ಕೆ ಬಹು ಕಷ್ಟವಾದಂಥ (ತ್ವಾಂ) ನಿನ್ನನ್ನು (ಪಶ್ಯಾಮಿ) ನೋಡುತ್ತೇನೆ.

ಇದರಿಂದ ನನಗೆ ತೋರುವದೇನೆಂದರೆ :-

ತ್ವಮುಕ್ಷರಂ ಪರಮಂ ವೇದಿತವ್ಯಂ  
 ತ್ವಮಸ್ಯ ವಿಶ್ವಸ್ಯ ಪರಂ ನಿಧಾನಮ್ |  
 ತ್ವಮವ್ಯಯಃ ಶಾಶ್ವತಧರ್ಮಗೋಪ್ತಾ<sup>1</sup>  
 ಸನಾತನಸ್ತ್ವಂ ಪುರುಷೋ ಮತೋ ಮೇ

|| 18 ||

(ತ್ವಂ) ನೀನು (ಅಕ್ಷರಂ) ನಾಶವಿಲ್ಲದಂಥ (ವೇದಿತವ್ಯಂ) ಹುಟ್ಟು ಸಾವುಗಳನ್ನು ಕಳೆದುಕೊಳ್ಳಬೇಕೆನ್ನುವವರು ತಿಳಿಯಬೇಕಾದಂಥ (ಪರಮಂ) ಪರ ಬ್ರಹ್ಮವು. (ತ್ವಂ) ನೀನು (ಅಸ್ಯ) ಈ (ವಿಶ್ವಸ್ಯ) ಜಗತ್ತಿಗೆಲ್ಲ (ಪರಂ) ಬಹಳ ಹೆಚ್ಚಿನ (ನಿಧಾನಂ) ಆಶ್ರಯಸ್ಥಾನವು. (ತ್ವಂ) ನೀನು (ಅವ್ಯಯಃ) ಹೆಚ್ಚು ಕಡಿಮೆಗಳಾಗದೆ ಇರತಕ್ಕವನು ಮತ್ತು (ಶಾಶ್ವತಧರ್ಮಗೋಪ್ತಾ) ಎಂದೆಂದಿಗೂ ಇರುವಂತೆ ಧರ್ಮವನ್ನು ಕಾಪಾಡುವವನು.

ಮತ್ತೇನೆಂದರೆ :—

ಅನಾದಿಮಧ್ಯಾಂತಮನಂತವೀರ್ಯ -  
 ಮನಂತಬಾಹುಂ ಶಶಿಸೂರ್ಯನೇತ್ರಮ್ |  
 ಪಶ್ಯಾಮಿ ತ್ವಾಂ ದೀಪ್ತಹುತಾಶವಕ್ತ್ರಂ  
 ಸ್ವತೇಜಸಾ ವಿಶ್ವಮಿದಂ ತಪಂತಂ

|| 19 ||

(ಅನಾದಿಮಧ್ಯಾಂತಂ) ಮೊದಲೂ ನಡುವೆಯೂ ಕೊನೆಯೂ ಇಲ್ಲದಿರುವಂಥ (ಅನಂತವೀರ್ಯಂ) ಕೊನೆಯಿಲ್ಲದ ಪರಾಕ್ರಮ ಉಳ್ಳಂಥ (ಅನಂತಬಾಹುಂ) ಲೆಕ್ಕವಿಲ್ಲದಷ್ಟು ತೋಳುಗಳುಳ್ಳಂಥ (ಶಶಿಸೂರ್ಯನೇತ್ರಂ) ಚಂದ್ರನೂ ಸೂರ್ಯನೂ ಕಣ್ಣುಗಳಾಗಿರುವಂಥ (ದೀಪ್ತಹುತಾಶವಕ್ತ್ರಂ) ಧಗಧಗಿಸುವ ಅಗ್ನಿಯಂತೆ ಮುಖವುಳ್ಳಂಥ (ಸ್ವತೇಜಸಾ) ತನ್ನ ಬೆಳಕಿನಿಂದ (ಇದಂ) ಈ (ವಿಶ್ವಂ) ಜಗತ್ತನ್ನು (ತಪಂತಂ) ಕಾಯಿಸುತ್ತಿರುವಂಥ (ತ್ವಾಂ) ನಿನ್ನನ್ನು (ಪಶ್ಯಾಮಿ) ನೋಡುತ್ತೇನೆ.

ದ್ಯಾವಾಪೃಥಿವ್ಯೋರಿದಮಂತರಂ ಹಿ  
 ವ್ಯಾಪ್ತಂ ತ್ವಯೈಕೇನ ದಿಶಶ್ಚ ಸರ್ವಾಃ |

1. (ಶಾಶ್ವತ) ಯಾವಾಗಲೂ ನೆಲೆಯಾಗಿರುವಂಥವನೆ - ಎಂದು ಸಂಚೋಧನವಿಭಕ್ತಿಯಾಗಿಯೂ ಅರ್ಥವನ್ನು ಮಾಡಿಕೊಳ್ಳಬಹುದು.

ದೃಷ್ಟ್ವಾದ್ಭೂತಂ ರೂಪಮಿದಂ ತಪೋಗ್ರಂ  
ಲೋಕತ್ರಯಂ ಪ್ರವ್ಯಥಿತಂ ಮಹಾತ್ಮನ್

|| 20 ||

(ತ್ವಯಾ ಏಕೇನ ) ನಿನ್ನೊಬ್ಬನಿಂದಲೇ (ದ್ಯಾವಾಪೃಥಿವ್ಯೋಃ ) ಭೂಮ್ಯಾ ಕಾಶಗಳ (ಇದಂ) ಈ (ಅಂತರಂ ಹಿ) ನಡುವಣ ಬಯಲೂ (ಸರ್ವಾಃ ) ಎಲ್ಲ (ದಿಶಶ್ಚ) ದಿಕ್ಕುಗಳೂ (ವ್ಯಾಪ್ತಂ) ತುಂಬಿಕೊಂಡಿರುವದು. (ಮಹಾತ್ಮನ್) ಹೇ ವಿಶ್ವರೂಪನೆ, (ತವ) ನಿನ್ನ (ಉಗ್ರಂ) ಭಯಂಕರವಾದ (ಇದಂ) ಈ (ಅದ್ಭೂತಂ) ಆಶ್ಚರ್ಯಕರವಾದ (ರೂಪಂ) ರೂಪವನ್ನು (ದೃಷ್ಟ್ವಾ ) ನೋಡಿ (ಲೋಕತ್ರಯಂ) ಸ್ವರ್ಗ , ಮರ್ತ್ಯ , ಪಾತಾಲ- ಈ ಮೂರು ಲೋಕಗಳೂ (ಪ್ರವ್ಯಥಿತಂ ) ಕಳವಳ ಗೊಳ್ಳುತ್ತಿರುವದು.

ಮತ್ತೊಂದು ವಿಶೇಷವೇನೆಂದರೆ :—

ಅಮಿಾ ಹಿ ತ್ವಾ<sup>1</sup> ಸುರಸಂಘಾ ವಿಶಂತಿ

ಕೇಚಿದ್ಭಿತಾಃ ಪ್ರಾಂಜಲಯೋ ಗೃಣಂತಿ |

ಸ್ವಸ್ತಿತ್ಯುಕ್ತ್ವಾ ಮಹರ್ಷಿಸಿದ್ಧಸಂಘಾ

ಸ್ತುವಂತಿ ತ್ವಾಂ ಸ್ತುತಿಭಿಃ ಪುಷ್ಕಲಾಭಿಃ

||21||

(ತ್ವಾ ) ನಿನ್ನನ್ನು (ಅಮಿಾ ಹಿ) ಈ (ಸುರಸಂಘಾಃ ) ಮನುಷ್ಯ ರೂಪದಿಂದ ಅವತಾರಮಾಡಿರುವ ದೇವತೆಗಳ ಸಮೂಹವಾಗಿ ನನ್ನೆದುರಿಗೆ ಯುದ್ಧಕ್ಕೆ ನಿಂತಿರುವ ರಾಜರೆಲ್ಲ (ವಿಶಂತಿ) ಒಳಹೋಗುತ್ತಿದ್ದಾರೆ. (ಕೇಚಿತ್) ಕೆಲವರು (ಭೀತಾಃ) ಹೆದರಿದವರಾಗಿ (ಪ್ರಾಂಜಲಯಃ) ಕೈಜೋಡಿಸಿಕೊಂಡು (ಗೃಣಂತಿ) ನಿನ್ನನ್ನು ಕೊಂಡಾಡುತ್ತಿರುವರು. (ಮಹರ್ಷಿಸಿದ್ಧಸಂಘಾಃ) ನಾರದರೇ ಮೊದಲಾದ ಋಷಿಗಳೂ ಕಪಿಲರೇ ಮೊದಲಾದ ಸಿದ್ಧರೂ (ಸ್ವಸ್ತಿ) ಜಗತ್ತಿಗೆ ಮೇಲಾಗಲಿ (ಇತಿ) ಹೀಗೆಂದು (ಉಕ್ತ್ವಾ ) ಹರಕೆಯನ್ನು ಹೊತ್ತು (ತ್ವಾಂ) ನಿನ್ನನ್ನು (ಪುಷ್ಕಲಾಭಿಃ ) ಬೇಕಾದಷ್ಟು (ಸ್ತುತಿಭಿಃ) ಸ್ತೋತ್ರಗಳಿಂದ (ಸ್ತುವಂತಿ) ಹೊಗಳುತ್ತಾರೆ.

ಇನ್ನೊಂದೇನೆಂದರೆ :—

1. 'ತ್ವಾಸುರಸಂಘಾಃ' ಎಂಬ ಪಾಠವನ್ನಿಟ್ಟುಕೊಂಡು (ತು+ಆಸುರಸಂಘಾಃ) ಅಸುರಸ್ವಭಾವದ ದುರ್ಮೋಧನಾದಿಗಳೆಂದು ಅರ್ಥವನ್ನು ಮಾಡಿದರೂ ಬರುತ್ತದೆ.



ರುದ್ರಾದಿತ್ಯಾ ವಸವೋ ಯೇ ಚ ಸಾಧ್ಯಾ  
 ವಿಶ್ವೇಽಶ್ವಿನೌ ಮರುತಶ್ಚೋಷ್ಮಪಾಶ್ಚ |  
 ಗಂಧರ್ವಯಕ್ಷಾಸುರಸಿದ್ಧಸಂಘಾ  
 ವೀಕ್ಷಂತೇ ತ್ವಾಂ ವಿಸ್ಮಿತಾಶ್ಚೈವ ಸರ್ವೇ

|| 22 ||

(ಯೇ ಚ) ಯಾವ (ರುದ್ರಾದಿತ್ಯಾಃ) ಹನ್ನೊಂದು ರುದ್ರರೂ ಹನ್ನೆರಡು ಸೂರ್ಯರೂ (ವಸವಃ) ಎಂಟು ವಸುಗಳೂ (ಸಾಧ್ಯಾಃ) ಹನ್ನೆರಡು ಸಾಧ್ಯರೂ (ವಿಶ್ವೇ) ಹತ್ತು ವಿಶ್ವೇದೇವತೆಗಳೂ (ಅಶ್ವಿನೌ) ಇಬ್ಬರು ಅಶ್ವಿನಿಕುಮಾರರೂ (ಮರುತಶ್ಚ) ನಲವತ್ತೊಂಬತ್ತು ವಾಯುಗಳೂ (ಊಷ್ಮಪಾಶ್ಚ) ಅನ್ನದ ಮೇಲಿನ ಬಿಸಿಯ ಹೊಗೆಯನ್ನು ಪಾನಮಾಡುವ ಪಿತೃದೇವತೆಗಳೂ (ಗಂಧರ್ವಯಕ್ಷಾ ಸುರಸಿದ್ಧಸಂಘಾಃ) ಹಾಹಾ ಹೂಹೂ ಮೊದಲಾದ ಗಂಧರ್ವರೂ, ಕುಬೇರ ಮೊದಲಾದ ಯಕ್ಷರೂ, ವಿರೋಚನ ಮೊದಲಾದ ಅಸುರರೂ, ಕಪಿಲ ಮೊದಲಾದ ಸಿದ್ಧರೂ- ಇವರ ಗುಂಪುಗಳು ಈ (ಸರ್ವೇ) ಎಲ್ಲರೂ (ವಿಸ್ಮಿತಾಶ್ಚೈವ) ಬೆರಗಾದವರಾಗಿ (ತ್ವಾಂ) ನಿನ್ನನ್ನು (ವೀಕ್ಷಂತೇ) ನೋಡುತ್ತಾರೆ.

ಏಕೆಂದರೆ :—

ರೂಪಂ ಮಹತ್ತೇ ಬಹುವಕ್ತ್ರನೇತ್ರಂ  
 ಮಹಾಬಾಹೋ ಬಹುಬಾಹೂರುಪಾದಮ್ |  
 ಬಹೂದರಂ ಬಹುದಂಷ್ಟ್ರಾಕರಾಲಂ  
 ದೃಷ್ಟ್ವಾ ಲೋಕಾಃ ಪ್ರವ್ಯಥಿತಾಸ್ತಥಾಹಮ್

|| 23 ||

(ಮಹಾಬಾಹೋ) ಕೃಷ್ಣನೆ ಕೇಳು. (ಬಹುವಕ್ತ್ರನೇತ್ರಂ) ಅನೇಕ ಮುಖಗಳೂ ಕಣ್ಣುಗಳೂ ಇರುವಂಥ (ಬಹುಬಾಹೂರುಪಾದಂ) ಅನೇಕ ತೋಳುಗಳೂ ತೊಡೆಗಳೂ ಹೆಜ್ಜೆಗಳೂ ಇರುವಂಥ (ಬಹೂದರಂ) ಅನೇಕ ಹೊಟ್ಟೆಗಳಿರುವಂಥ (ಬಹುದಂಷ್ಟ್ರಾಕರಾಲಂ) ಅನೇಕ ಕೋರೆದಾಡೆಗಳಿಂದ ಭಯಂಕರವಾದ (ತೇ) ನಿನ್ನ (ಮಹತ್) ಈ ದೊಡ್ಡ (ರೂಪಂ) ರೂಪವನ್ನು (ದೃಷ್ಟ್ವಾ) ನೋಡಿ (ಲೋಕಾಃ) ಎಲ್ಲಾ ಲೋಕಗಳವರೂ (ಪ್ರವ್ಯಥಿತಾಃ) ಬಹಳ ಕಳವಳಗೊಂಡಿರುವರು ; (ಅಹಂ) ನಾನು (ತಥಾ) ಹಾಗೆಯೇ ಕಳವಳಕ್ಕೊಳಗಾಗಿರುವೆನು.

ಅದಕ್ಕೆ ಕಾರಣವೇನೆಂದರೆ :—

ನಭಃಸ್ಪೃಶಂ ದೀಪ್ತಮನೇಕವರ್ಣಂ

ವ್ಯಾತ್ಮಾನನಂ ದೀಪ್ತವಿಶಾಲನೇತ್ರಮ್ |

ದೃಷ್ಟ್ವಾ ಹಿ ತ್ವಾಂ ಪ್ರವ್ಯಥಿತಾಂತರಾತ್ಮಾ

ಧೃತಿಂ ನ ವಿಂದಾಮಿ ಶಮಂ ಚ ವಿಷ್ಣೋಃ

|| 24 ||

(ವಿಷ್ಣೋಃ) ಶ್ರೀಕೃಷ್ಣನೇ, ಕೇಳು. (ನಭಃಸ್ಪೃಶಂ) ಮುಗಿಲು ಮುಟ್ಟುತ್ತಿರುವಂಥ (ದೀಪ್ತಂ) ಝಗಝಗಿಸುತ್ತಿರುವಂಥ (ಅನೇಕ ವರ್ಣಂ) ಬಗೆಬಗೆಯ ಬಣ್ಣಗಳಿರುವಂಥ (ವ್ಯಾತ್ಮಾನನಂ) ಬಾಯಿ ಆಗಲಿಸಿಕೊಂಡಿರುವಂಥ (ದೀಪ್ತವಿಶಾಲನೇತ್ರಂ) ಧಗಧಗಿಸುತ್ತಿರುವ ಅಗಲವಾದ ಕಣ್ಣುಗಳುಳ್ಳಂಥ (ತ್ವಾಂ) ನಿನ್ನನ್ನು (ದೃಷ್ಟ್ವಾ ಹಿ) ನೋಡಿ (ಪ್ರವ್ಯಥಿತಾಂತರಾತ್ಮಾ) ಮನಸ್ಸಿನ ಹೆದರಿಕೆಯಿಂದ ತುಂಬ ಕಳವಳ ಉಂಟಾದವನಾಗಿ (ಧೃತಿಂ) ಎದುರಿಗೆ ನಿಲ್ಲುವ ಧೈರ್ಯವನ್ನೂ (ಶಮಂ ಚ) ಮನಸ್ಸಿನ ಸಮಾಧಾನವನ್ನೂ (ನ ವಿಂದಾಮಿ) ಕಾಣಲಿರಿಯೆನು.

ಏಕೆಂದರೆ :—

ದಂಷ್ಟ್ರಾಕರಾಲಾನಿ ಚ ತೇ ಮುಖಾನಿ

ದೃಷ್ಟ್ವೇವ ಕಾಲಾನಲಸನ್ನಿಭಾನಿ |

ದಿಶೋ ನ ಜಾನೇ ನ ಲಭೇ ಚ ಶರ್ಮ

ಪ್ರಸೀದ ದೇವೇಶ ಜಗನ್ನಿವಾಸ

|| 25 ||

(ದೇವೇಶ) ದೇವತೆಗಳಿಗೆಲ್ಲ ಒಡೆಯನಾದವನೇ, (ಜಗನ್ನಿವಾಸ) ಜಗತ್ತಿಗೆಲ್ಲ ಆಧಾರಭೂತನಾದವನೇ, (ಕಾಲಾನಲಸನ್ನಿಭಾನಿ) ಪ್ರಲಯ ಕಾಲದ ಬೆಂಕಿಯಂತಿರುವ ಮತ್ತು (ದಂಷ್ಟ್ರಾಕರಾಲಾನಿ ಚ) ಕೋರದಾಡೆಗಳಿಂದ ಭಯಂಕರವಾಗಿರುವ (ತೇ) ನಿನ್ನ (ಮುಖಾನಿ) ಮುಖಗಳನ್ನು (ದೃಷ್ಟ್ವೇವ) ನೋಡಿದ ಮಾತ್ರದಿಂದಲೆ (ದಿಶಃ) ದಿಕ್ಕುಗಳನ್ನು (ನ ಜಾನೇ) ತಿಳಿಯಲಿರಿಯೆನು. ಆದ್ದರಿಂದಲೆ ನಿನ್ನನ್ನು ನೋಡಿದರೂ (ಶರ್ಮ) ಸುಖವನ್ನು (ನ ಲಭೇಚ) ಹೊಂದಲೂ ಅಿರಿಯೆನು. ಆದ್ದರಿಂದ (ಪ್ರಸೀದ) ಪ್ರಸನ್ನನಾಗು.

ಈಗ ನಾನು ಸೋತೇನೆಂಬ ಸಂದೇಹವು ಹೋಯಿತು. ಏಕೆಂದರೆ :—

ಅಮಿಾ ಚ ತ್ವಾಂ ಧೃತರಾಷ್ಟ್ರಸ್ಯ ಪುತ್ರಾ

ಸರ್ವೇ ಸಹೈವಾವನಿಪಾಲಸಂಘೈಃ |

ಭೀಷ್ಮೋ ದ್ರೋಣಃ ಸೂತಪುತ್ರಸ್ತಥಾಽಸೌ

ಸಹಾಸ್ಮದೀಯೈರಪಿ ಯೋಧಮುಖ್ಯೈಃ

|| 26 ||

ವಕ್ತ್ರಾಣಿ ತೇ ತ್ವರಮಾಣಾ ವಿಶಂತಿ

ದಂಷ್ಟ್ರಾಕರಾಲಾನಿ ಭಯಾನಕಾನಿ |

ಕೇಚಿದ್ವಿಲಗ್ನಾ ದಶನಾಂತರೇಷು

ಸಂದೃಶ್ಯಂತೇ ಚೂರ್ಣತೈರುತ್ತಮಾಂಗೈಃ

|| 27 ||

(ಅವನಿಪಾಲಸಂಘೈಃ ) ಸಹಾಯಕ್ಕಾಗಿ ಬಂದಿರುವ ರಾಜರ ಗುಂಪುಗಳಿಂದ (ಸಹೈವ) ಕೂಡಿಯೇ (ಧೃತರಾಷ್ಟ್ರಸ್ಯ ) ಧೃತರಾಷ್ಟ್ರರಾಯನ (ಅಮಿಾ ಚ ) ಈ (ಸರ್ವೇ ) ಎಲ್ಲ (ಪುತ್ರಾಃ ) ಮಕ್ಕಳೂ (ಅಸ್ಮದೀಯೈಃ ) ನಮ್ಮ ಕಡೆಯವರಾದ (ಯೋಧಮುಖ್ಯೈರಪಿ ) ಧೃಷ್ಟದ್ಯುಮ್ನ ಮೊದಲಾದ ಕಾದಾಳುಗಳಲ್ಲಿ ತಲೆಯಾದವ ರಿಂದಲೂ (ಸಹ ) ಕೂಡಿ (ಭೀಷ್ಮಃ ) ಭೀಷ್ಮಾಚಾರ್ಯರೂ (ದ್ರೋಣಃ) ದ್ರೋಣಾ ಚಾರ್ಯರೂ (ತಥಾ) ಅದರಂತೆ (ಅಸೌ) ಈ (ಸೂತಪುತ್ರಃ ) ಸೂತನ ಮಗನಾದ ಕರ್ಣನೂ (ತೇ ) ನಿನ್ನ (ಭಯಾನಕಾನಿ ) ಭಯಂಕರಗಳಾದಂಥ (ದಂಷ್ಟ್ರಾ ಕರಾಲಾನಿ ) ಕೋರೆದಾಡೆಗಳಿಂದ ವಿಚಾರವಾಗಿರುವ (ವಕ್ತ್ರಾಣಿ ) ಬಾಯಿಗಳನ್ನು ಎಂದರೆ (ತ್ವಾಂ) ನಿನ್ನನ್ನು (ತ್ವರಮಾಣಾಃ ) ಬೇಗಬೇಗ (ವಿಶಂತಿ) ಪ್ರವೇಶಿಸು ತ್ತಿದ್ದಾರೆ. (ಕೇಚಿತ್ ) ಕೆಲವರು (ದಶನಾಂತರೇಷು) ಹಲ್ಲುಗಳ ಸಂದುಗಳಲ್ಲಿ (ವಿಲಗ್ನಾಃ ) ಸಿಕ್ಕಿಕೊಂಡವರಾಗಿ (ಚೂರ್ಣತೈಃ ) ಪುಡುಪುಡಿಯಾಗಿರುವ (ಉತ್ತಮಾಂಗೈಃ ) ತಲೆಗಳಿಂದ ಕೂಡಿದವರಾಗಿ (ಸಂದೃಶ್ಯಂತೇ ) ಕಾಣಬರುತ್ತಾರೆ.

ಅವರು ಹೇಗೆ ಪ್ರವೇಶಿಸುತ್ತಿರುವರೆಂದರೆ :—

ಯಥಾ ನದೀನಾಂ ಬಹವೋಽಂಬುವೇಗಾ

ಸಮುದ್ರಮೇವಾಭಿಮುಖಾ ದ್ರವಂತಿ |

ತಥಾ ತವಾಮಿಾ ನರಲೋಕವೀರಾ

ವಿಶಂತಿ ವಕ್ತ್ರಾಣ್ಯಭಿವಿಜ್ವಲಂತಿ<sup>1</sup>

|| 28 ||

(ಯಥಾ) ಹೇಗೆ (ನದೀನಾಂ) ಸಿಂಧು, ಗಂಗಾ-ಮೊದಲಾದ ನದಿಗಳ (ಬಹವಃ ) ಅನೇಕವಾದ (ಅಂಬುವೇಗಾಃ ) ನೀರಿನ ವೇಗಗಳು (ಸಮುದ್ರಮೇವ )

1. "ವಕ್ತ್ರಾಣ್ಯಭಿತೋ ಜ್ವಲಂತಿ" ಎಂದು ಪಾಠಾಂತರ. ಅರ್ಥದಲ್ಲೇನೂ ವ್ಯತ್ಯಾಸವಿಲ್ಲ.

ಸಮುದ್ರವನ್ನೆ (ಅಭಿಮುಖಾಃ ) ನೋಡುವವುಗಳಾಗಿ ಎಂದರೆ ಸಮುದ್ರದ ಕಡೆಗೇ (ದ್ರವಂತಿ ) ಹರಿಯುವವೋ (ತಥಾ) ಹಾಗೆ (ಅಮಿಾ) ಈ (ನರಲೋಕವೀರಾಃ ) ಭೂಲೋಕದಲ್ಲಿರುವ ಶೂರರಾದ ರಾಜರು (ಅಭಿವಿಜ್ವಲಂತಿ ) ನಾಲ್ಕು ಕಡೆಗೂ ಬೆಳಗುತ್ತಿರುವಂಥ (ತವ) ನಿನ್ನ (ವಕ್ತ್ರಾಣಿ) ಮುಖಗಳನ್ನು (ವಿಶಂತಿ) ಪ್ರವೇಶಿಸುತ್ತಾರೆ.

ಏಕೆ ಮತ್ತು ಹೇಗೆ ಪ್ರವೇಶಿಸುತ್ತಾರೆಂದರೆ :—

ಯಥಾ ಪ್ರದೀಪ್ತಂ ಜ್ವಲನಂ ಪತಂಗಾ

ವಿಶಂತಿ ನಾಶಾಯ ಸಮೃದ್ಧವೇಗಾಃ |

ತಥೈವ ನಾಶಾಯ ವಿಶಂತಿ ಲೋಕಾ-

ಸ್ತವಾಪಿ ವಕ್ತ್ರಾಣಿ ಸಮೃದ್ಧವೇಗಾಃ

|| 29 ||

(ಯಥಾ) ಹೇಗೆ (ಸಮೃದ್ಧವೇಗಾಃ) ಬಹಳ ವೇಗವುಳ್ಳಂಥ (ಪತಂಗಾಃ) ದೀಪದ ಹುಳುಗಳು (ನಾಶಾಯ) ತಮ್ಮ ನಾಶವಾಗುವಂತೆ (ಪ್ರದೀಪ್ತಂ) ಧಗಧಗ ಉರಿಯುತ್ತಿರುವಂಥ (ಜ್ವಲನಂ) ಅಗ್ನಿಯನ್ನು (ವಿಶಂತಿ) ಪ್ರವೇಶಿಸುತ್ತವೋ (ತಥೈವ) ಹಾಗೆಯೇ (ಸಮೃದ್ಧವೇಗಾಃ) ಬಹಳ ವೇಗವುಳ್ಳಂಥ (ಲೋಕಾಃ) ದುರ್ಯೋಧನನೇ ಮೊದಲಾದ ಜನಸಮೂಹವು (ನಾಶಾಯ) ತಮ್ಮ ನಾಶವಾಗುವಂತೆ (ತವ) ನಿನ್ನ (ವಕ್ತ್ರಾಣ್ಯಪಿ) ಮುಖಗಳನ್ನು (ವಿಶಂತಿ) ಪ್ರವೇಶಿಸುತ್ತಾರೆ.

ನೀನಾದರೂ :—

ಲೇಲಿಹ್ಯಸೇ ಗ್ರಸಮಾನಃ ಸಮಂತಾ-

ಲೋಕಾನ್ಸಮಗ್ರಾನ್ವದನೈರ್ಜ್ವಲದ್ಭಿಃ |

ತೇಜೋಭಿರಾಪೂರ್ಯ ಜಗತ್ಸಮಗ್ರಂ

ಭಾಸಸ್ತವೋಗ್ರಾ ಪ್ರತಪಂತಿ ವಿಷ್ಣೋ

|| 30 ||

(ವಿಷ್ಣೋ) ಎಲ್ಲೆಲ್ಲಿಯೂ ವ್ಯಾಪಿಸಿಕೊಂಡಿರುವ ಶ್ರೀಕೃಷ್ಣನೇ, ಕೇಳು. (ಜ್ವಲದ್ಭಿಃ) ಧಗಧಗಿಸುತ್ತಿರುವಂಥ (ವದನೈಃ) ಮುಖಗಳಿಂದ (ಸಮಗ್ರಾನ್) ಸಮಸ್ತವಾದ (ಲೋಕಾನ್) ಲೋಕಗಳನ್ನು (ಸಮಂತಾತ್) ಎಲ್ಲ ಕಡೆಯಿಂದಲೂ (ಗ್ರಸಮಾನಃ) ನುಂಗುವವನಾಗಿ (ಲೇಲಿಹ್ಯಸೇ) ಚಪ್ಪರಿಸುತ್ತಿ. (ತವ) ನಿನ್ನ (ಉಗ್ರಾಃ) ತೀಕ್ಷ್ಣವಾದ (ಭಾಸಃ) ಕಿರಣಗಳು (ತೇಜೋಭಿಃ) ಬೆಳಕುಗಳಿಂದ (ಸಮಗ್ರಂ) ಎಲ್ಲ (ಜಗತ್) ಜಗತ್ತನ್ನು (ಆಪೂರ್ಯ) ತುಂಬಿ (ಪ್ರತಪಂತಿ) ಸುಡುತ್ತಿವೆ.

ಆದ್ದರಿಂದ :—

ಆ ಖ್ಯಾಹೀ ಮೇ ಕೋ ಭವಾನುಗ್ರೂಪೋ  
 ನಮೋಽಸ್ತು ತೇ ದೇವವರ ಪ್ರಸೀದ |  
 ವಿಜ್ಞಾತುಮಿಚ್ಛಾಮಿ ಭವಂತಮಾದ್ಯಂ  
 ನ ಹಿ ಪ್ರಜಾನಾಮಿ ತವ ಪ್ರವೃತ್ತಿಮ್

|| 31 ||

(ಉಗ್ರರೂಪಃ) ಇಷ್ಟು ಭಯಂಕರವಾದ ರೂಪವುಳ್ಳ (ಭವಾನ್) ನೀನು (ಕಃ) ಯಾರು? (ಮೇ) ನನಗೆ (ಆಖ್ಯಾಹಿ) ಹೇಳು. (ದೇವವರ) ದೇವತೆಗಳಲ್ಲಿ ಶ್ರೇಷ್ಠನಾದ ಕೃಷ್ಣನೇ, (ತೇ) ನಿನಗೆ (ನಮೋಽಸ್ತು) ನನ್ನದೊಂದು ನಮಸ್ಕಾರವಿರಲಿ. (ಪ್ರಸೀದ) ನನ್ನ ಮೇಲೆ ಪ್ರಸನ್ನನಾಗು. (ಆದ್ಯಂ) ಎಲ್ಲಕ್ಕೂ ಕಾರಣನಾದ (ಭವಂತಂ) ನಿನ್ನನ್ನು (ವಿಜ್ಞಾತುಂ) ಯಾರೆಂದು ತಿಳಿಯುವದಕ್ಕೆ (ಇಚ್ಛಾಮಿ) ಬಯಸುತ್ತೇನೆ. (ಹಿ) ಏಕೆಂದರೆ (ತವ) ನಿನ್ನ (ಪ್ರವೃತ್ತಿಂ) ನಡವಳಿಕೆಯನ್ನು (ನ ಪ್ರಜಾನಾಮಿ) ತಿಳಿಯದಿರುವೆನು.

ಶ್ರೀಭಗವಾನುವಾಚ ಶ್ರೀಕೃಷ್ಣನು ಹೇಳಿದ್ದು :—

ಕಾಲೋಽಸ್ಮಿ ಲೋಕಕ್ಷಯಕೃತ್ಪ್ರದೋ  
 ಲೋಕಾನ್ಸಮಾಹರ್ತುಮಿಹ ಪ್ರವೃತ್ತಃ |  
 ಋತೇಽಪಿ ತ್ವಾ ನ ಭವಿಷ್ಯಂತಿ ಸರ್ವೇ  
 ಯೇಽವಸ್ಥಿತಾಃ ಪ್ರತ್ಯನೀಕೇಷು ಯೋಧಾಃ

|| 32 ||

ನಾನು ಯಾರೆಂದರೆ (ಪ್ರವೃದ್ಧಃ) ಚೆನ್ನಾಗಿ ಬೆಳೆದವನಾಗಿ (ಲೋಕ-ಕ್ಷಯಕೃತ್) ಜಗತ್ತನ್ನೆಲ್ಲ ನಾಶಮಾಡುವಂಥ (ಕಾಲೋಽಸ್ಮಿ) ಕಾಲರೂಪನಾದ ಪರಮೇಶ್ವರನಾಗಿದ್ದೇನೆ. ನಾನು ಈಗ ಕೈಗೊಂಡಿರುವ ಕೆಲಸವೇನೆಂದರೆ (ಲೋಕಾನ್) ಭೂಭಾರಭೂತರಾದ ದುರ್ಯೋಧನನೇ ಮೊದಲಾದ ಜನರನ್ನೆಲ್ಲ (ಸಮಾಹರ್ತುಂ) ನಾಶಮಾಡುವದಕ್ಕಾಗಿ (ಇಹ) ಈಗ (ಪ್ರವೃತ್ತಃ) ಮುಂದುವರಿದಿರುವೆನು. ನೀನೊಂದು ಪಕ್ಷ ನನ್ನ ಮಾತನ್ನು ಮೀರಿ ಯುದ್ಧಕ್ಕೆಳದಿದ್ದರೂ (ತ್ವಾಂ) ನಿನ್ನನ್ನು (ಋತೇಽಪಿ) ಹೊರತು (ಪ್ರತ್ಯನೀಕೇಷು) ಹಗೆಗಳ ಸೇನೆಯಲ್ಲಿ (ಅವಸ್ಥಿತಾಃ) ಇರುವಂಥ (ಯೋಧಾಃ) ಕಾದಾಳುಗಳು (ಯೇ) ಯಾರು ಯಾರು ಇದ್ದಾರೋ (ಸರ್ವೇ) ಭೀಷ್ಮದ್ರೋಣರನ್ನು ಮೊದಲು ಮಾಡಿಕೊಂಡು ಎಲ್ಲರೂ (ನ ಭವಿಷ್ಯಂತಿ) ಇಲ್ಲದೆ ಹೋಗುವರು.

ಆದ್ದರಿಂದ :—

ತಸ್ಮಾತ್ ಸ್ವಾಮಿತ್ವಂ ಯಶೋ ಲಭಸ್ವ  
 ಜಿತ್ವಾ ಶತ್ರುನ್ಭುಂಕ್ಷ್ವ ರಾಜ್ಯಂ ಸಮೃದ್ಧಮ್ |  
 ಮಯೈವೈತೇ ನಿಹತಾಃ ಪೂರ್ವಮೇವ  
 ನಿಮಿತ್ತಮಾತ್ರಂ ಭವ ಸವ್ಯಸಾಚಿನ್

|| 33 ||

(ಸವ್ಯಸಾಚಿನ್ ) ಎಡಗೈಯಿಂದಲೂ ಬಾಣವನ್ನು ಹೂಡಿ ಬಿಡಬಲ್ಲ ಅರ್ಜುನನೇ, ಕೇಳು. (ತಸ್ಮಾತ್ ) ನೀನು ಯುದ್ಧಕ್ಕೆಳದಿದ್ದರೂ ಭೀಷ್ಮಾದಿಗಳು ಸಾಯುವದರಿಂದ (ತ್ವಂ ) ನೀನು (ಉತ್ತಿಷ್ಠ) ಯುದ್ಧಕ್ಕೆಳು. (ಯಶಃ ) ದೇವತೆಗಳಿಂದ ಕೂಡ ಗೆಲ್ಲಲಾಗದಂಥ ಭೀಷ್ಮದ್ರೋಣರನ್ನು ಗೆದ್ದನೆಂಬ ಕೀರ್ತಿಯನ್ನು (ಲಭಸ್ವ) ಹೊಂದು. (ಶತ್ರುನ್ ) ದುರ್ರೋಧನ ಮೊದಲಾದ ಹಗೆಗಳನ್ನು (ಜಿತ್ವಾ) ಗೆದ್ದು (ಸಮೃದ್ಧಂ) ಇನ್ನೊಬ್ಬರ ತೊಂದರೆಯಿಲ್ಲದಂಥ (ರಾಜ್ಯಂ) ದೊರೆತನವನ್ನು (ಭುಂಕ್ಷ್ವ) ಅನುಭವಿಸು. (ಏತೇ) ಈ ಭೀಷ್ಮದ್ರೋಣರು (ಪೂರ್ವಮೇವ) ಮೊದಲೇ (ಮಯೈವ) ನನ್ನಿಂದಲೇ (ನಿಹತಾಃ) ಕೊಲ್ಲಲ್ಪಟ್ಟವರಾಗಿದ್ದಾರೆ. ನೀನು (ನಿಮಿತ್ತಮಾತ್ರಂ ಭವ) ನೆಪಕ್ಕಾಗಿ ನಿಲ್ಲು.

ಮತ್ತು :—

ದ್ರೋಣಂ ಚ ಭೀಷ್ಮಂ ಚ ಜಯದ್ರಥಂ ಚ  
 ಕರ್ಣಂ ತಥಾನ್ಯಾನಪಿ ಯೋಧವೀರಾನ್ |  
 ಮಯಾ ಹತಾಂಸ್ತ್ವಂ ಜಹಿ ಮಾ ವ್ಯಥಿಷ್ಠಾ  
 ಯುದ್ಯಸ್ವ ಜೇತಾಸಿ ರಣೇ ಸಪತ್ನಾನ್

|| 34 ||

ಯಾರಯಾರೊಡನೆ ಕಾದುವದು ಬಲುಬಿಗಿಯೆಂದು ತಿಳಿದಿದ್ದೀಯೋ ಅಂಥ (ದ್ರೋಣಂ ಚ) ಧನುರ್ವೇದವನ್ನು ಕಲಿಸಿದವನೂ ದಿವ್ಯಾಸ್ತ್ರಗಳನ್ನುಳ್ಳವನೂ ಗುರುವೂ ಆದ ದ್ರೋಣನನ್ನೂ (ಭೀಷ್ಮಂ ಚ) ತಾನು ಬೇಕಾದಾಗ ಮಾತ್ರ ಸಾಯುವವನೂ ದಿವ್ಯಾಸ್ತ್ರಗಳುಳ್ಳವನೂ ಪರಶುರಾಮನನ್ನು ಕೂಡ ಸೋಲಿಸಿದವನೂ ಆದ ಭೀಷ್ಮನನ್ನೂ (ಜಯದ್ರಥಂ ಚ) ಯಾರ ತಂದೆಯು ತನ್ನ ಮಗನ ತಲೆಯನ್ನು ನೆಲಕ್ಕುರುಳಿಸಿದವನ ತಲೆ ಸಾವಿರ ಹೋಳಾಗಲೆಂದು ತಪಸ್ಸು ಮಾಡುತ್ತಿರುವನೋ ಅಂಥ ಜಯದ್ರಥನನ್ನೂ (ಕರ್ಣಂ) ಇಂದ್ರನು ಕೊಟ್ಟ ಶಕ್ತಿಯುಳ್ಳವನಾಗಿ ಸೂರ್ಯನ ಮಗನಾದ ಕರ್ಣನನ್ನೂ (ತಥಾ) ಇದರಂತೆ (ಅನ್ಯಾನಪಿ) ಬೇರೆ ಬೇರೆ

ಇನ್ನೂ ಇರುವಂಥ (ಯೋಧವೀರಾನ್ ) ಕೆಚ್ಚೆದೆಯ ಕಾದಾಳುಗಳನ್ನೂ (ಮಯಾ ) ನನ್ನಿಂದ (ಹತಾನ್ ) ಕೊಲ್ಲಲ್ಪಟ್ಟಿರುವ ಇವರನ್ನೆಲ್ಲ (ತ್ವಂ ) ನೀನು (ಜಹಿ) ನೆಪ ಮಾತ್ರಕ್ಕೆ ಕೊಲ್ಲು. (ಮಾ ವ್ಯಧಿಷ್ಠಾಃ ) ಅವರ ಹೆದರಿಕೆಯಿಂದ ಕಳವಳಗೊಳ್ಳಬೇಡ. (ಯುದ್ಧಸ್ವ ) ಕಾದು. (ರಣೇ ) ಯುದ್ಧದಲ್ಲಿ (ಸಪತ್ನಾನ್ ) ದುರ್ಮ್ಯೋಧನ ಮೊದಲಾದ ಹಗೆಗಳನ್ನು (ಜೇತಾಸಿ ) ಗೆಲ್ಲುತ್ತಿ.

ಸಂಜಯ ಉವಾಚ ಸಂಜಯನು ದೃತರಾಷ್ಟ್ರನಿಗೆ ಹೇಳಿದ್ದು :—

ಏತಚ್ಛ್ರುತ್ವಾ ವಚನಂ ಕೇಶವಸ್ಯ  
ಕೃತಾಂಜಲಿವೇಪಮಾನಃ ಕಿರೀಟೀ |  
ನಮಸ್ಯತ್ವಾ ಭೂಯ ಏವಾಹ ಕೃಷ್ಣಂ  
ಸಗದ್ಗದಂ ಭೀತಭೀತಃ ಪ್ರಣಮ್ಯ

|| 35 ||

(ಕೇಶವಸ್ಯ ) ಶ್ರೀಕೃಷ್ಣನ (ಏತತ್ ) ಈ (ವಚನಂ ) ಮಾತನ್ನು (ಶ್ರುತ್ವಾ ) ಕೇಳಿ (ಕೃತಾಂಜಲಿಃ ) ಕೈಮುಗಿದುಕೊಂಡವನಾಗಿಯೂ (ವೇಪಮಾನಃ ) ಗಡಗಡ ನಡುಗುತ್ತಿರುವವನಾಗಿಯೂ ಇರುವ (ಕಿರೀಟೀ ) ಅರ್ಜುನನು (ನಮಸ್ಯತ್ವಾ ) ಅಡ್ಡಬಿದ್ದು (ಪ್ರಣಮ್ಯ ) ಬಗ್ಗಿಕೊಂಡು (ಭೀತಭೀತಃ ) ಮತ್ತೆ ಮತ್ತೆ ಹೆದರುತ್ತಿರುವವನಾಗಿ (ಕೃಷ್ಣಂ ) ಕೃಷ್ಣನನ್ನು ಕುರಿತು (ಸಗದ್ಗದಂ ) ಗದ್ದದಸ್ವರದಿಂದ ಕೂಡಿದ ಮಾತನ್ನು (ಭೂಯ ಏವ ) ಮತ್ತೆಯೂ (ಆಹ ) ಹೇಳಿದನು.

ಅರ್ಜುನ ಉವಾಚ ಅರ್ಜುನನು ಹೇಳಿದ್ದು :—

<sup>1</sup>ಸ್ಥಾನೇ ಹೃಷೀಕೇಶ ತವ ಪ್ರಕೀರ್ತಯ್ಯ  
ಜಗತ್ಪ್ರಹೃಷ್ಯತ್ಯನುರಜ್ಯತೇ ಚ |  
ರಕ್ಷಾಂಸಿ ಭೀತಾನಿ ದಿಶೋ ದ್ರವಂತಿ  
ಸರ್ವೇ ನಮಸ್ಯಂತಿ ಚ ಸಿದ್ಧಸಂಘಾಃ

|| 36 ||

(ಹೃಷೀಕೇಶ ) ಶ್ರೀಕೃಷ್ಣನೇ, ಕೇಳು. ನಿನ್ನ ಸ್ಥಿತಿ ಹೀಗಿರುವದರಿಂದಲೆ (ತವ ) ನಿನ್ನ (ಪ್ರಕೀರ್ತಯ್ಯ ) ಯಶಸ್ಸನ್ನು ಹೊಗಳುವದರಿಂದ (ಜಗತ್ ) ನಾನೊಬ್ಬನೇ

1. ಈ ಶ್ಲೋಕವು ರಾಕ್ಷಸರ ನಾಶಕ್ಕಾಗಿ ಹೇಳುವ 'ರಕ್ಷೋಘ್ನ'ವೆಂಬ ಮಂತ್ರರೂಪದಿಂದ ಮಂತ್ರಶಾಸ್ತ್ರದಲ್ಲಿ ಪ್ರಸಿದ್ಧವಾಗಿರುವದು.

ಅಲ್ಲದೆ ಲೋಕವೆಲ್ಲ (ಪ್ರಹೃಷ್ಯತಿ) ಹರ್ಷವನ್ನು ಹೊಂದುತ್ತದೆ. ಮತ್ತು (ಅನುರಜ್ಯತೇ ಚ) ನಿನ್ನ ಮೇಲೆ ಹೆಚ್ಚು ಪ್ರೀತಿಯನ್ನು ಮಾಡುತ್ತದೆ. (ರಕ್ಷಾಂಸಿ) ರಾಕ್ಷಸರೆಲ್ಲ (ಭೀತಾನಿ) ಹೆದರಿಕೊಂಡವರಾಗಿ (ದಿಶಃ) ದಿಕ್ಕುದಿಕ್ಕಿಗೂ (ದ್ರವಂತಿ) ಓಡಿಹೋಗುತ್ತಾರೆ (ಸಿದ್ಧಸಂಘಾಃ) ಕಪಿಲನೆ ಮೊದಲಾದ ಸಿದ್ಧರ ಗುಂಪು (ಸರ್ವೇ) ಎಲ್ಲ (ನಮಸ್ಯಂತಿ ಚ) ನಮಸ್ಕಾರಮಾಡುತ್ತಲೂ ಇದ್ದಾರೆ. ಇದೆಲ್ಲ (ಸ್ಥಾನೇ) ಯುಕ್ತವೆ.

ಆ ಹರ್ಷ ಮೊದಲಾದವುಗಳಿಗೆ ಕಾರಣವೇನೆಂದರೆ :—

ಕಸ್ಮಾಚ್ಚ ತೇ ನ ನಮೇರನ್ಮಹಾತ್ಮನ್

ಗರೀಯಸೇ ಬ್ರಹ್ಮಣೋಽಪ್ಯಾದಿಕತ್ರೇ |

ಅನಂತ ದೇವೇಶ ಜಗನ್ನಿವಾಸ

ತ್ವಮುಕ್ಷರಂ ಸದಸತ್ತತ್ತರಂ ಯತ್

|| 37 ||

(ಮಹಾತ್ಮನ್) ಹೇ ಮಹಾತ್ಮನೆ, (ಬ್ರಹ್ಮಣೋಽಪಿ) ಲೋಕಗಳ ನಿರ್ಮಾಣಕರ್ತನಾದ ಹಿರಣ್ಯಗರ್ಭನಿಗೆ ಕೂಡ (ಆದಿಕತ್ರೇ) ಮೂಲಕಾರಣನಾದ ಮತ್ತು (ಗರೀಯಸೇ) ಬಹುದೊಡ್ಡವನಾದ (ತೇ) ನಿನಗೆ (ಕಸ್ಮಾಚ್ಚ) ಯಾವ ಕಾರಣದಿಂದ ತಾನೆ (ನ ನಮೇರನ್) ನಮಸ್ಕಾರ ಮಾಡದೆ ಇದ್ದಾರು ? (ಅನಂತ) ನಾಶರಹಿತನೆ (ದೇವೇಶ) ದೇವತೆಗಳೊಡೆಯನೆ (ಜಗನ್ನಿವಾಸ) ಜಗತ್ತಿಗೆಲ್ಲ ಆಧಾರಭೂತನೆ (ತ್ವಂ) ನೀನು (ಸದಸತ್ತತ್ತರಂ) ಸ್ಥೂಲವಸ್ತುಗಳಿಗಿಂತಲೂ ಸೂಕ್ಷ್ಮವಸ್ತುಗಳಿಗಿಂತಲೂ ಹೆಚ್ಚಿನದು (ಯತ್) ಯಾವದೂ ಅಂಥ (ಅಕ್ಷರಂ) ಅಕ್ಷರ ಬ್ರಹ್ಮಸ್ವರೂಪನಾಗಿದ್ದಿ.

ತ್ವಮಾದಿದೇವಃ ಪುರುಷಃ ಪುರಾಣ-

ಸ್ವಮಸ್ಯ ವಿಶ್ವಸ್ಯ ಪರಂ ನಿಧಾನಮ್ |

ವೇತ್ತಾಸಿ ವೇದ್ಯಂ ಚ ಪರಂ ಚ ಧಾಮ

ತ್ವಯಾ ತತಂ ವಿಶ್ವಮನಂತರೂಪ

|| 38 ||

(ತ್ವಂ) ನೀನು (ಆದಿದೇವಃ) ಜಗತ್ತಿಗೆಲ್ಲ ಕಾರಣನಾದ ಮೊದಲನೆ ದೇವನು ; (ಪುರುಷಃ) ಜಗತ್ತಿನೆಲ್ಲೆಲ್ಲ ತುಂಬಿಕೊಂಡಿರುವಂಥವನು ಅಥವಾ ದೇಹವೆಂಬ ಪುರದಲ್ಲಿ ಬಿಡಾರವನ್ನು ಮಾಡಿರುವವನು ; (ಪುರಾಣಃ) ಬಹು ಹಿಂದಿನಿಂದ ಇರುವವನು. (ತ್ವಂ) ನೀನು (ಅಸ್ಯ) ಈ (ವಿಶ್ವಸ್ಯ) ಜಗತ್ತಿಗೆ (ಪರಂ) ಹೆಚ್ಚಿನ



(ನಿಧಾನಂ) ಒಳಕೊಳ್ಳುವ ಸ್ಥಾನವಾಗಿರುವವನು. (ವೇತ್ಸಾಸಿ) ಜಗತ್ತಿನ ಭೇದಗಳನ್ನೆಲ್ಲ ಸಾಕ್ಷಿಯಾಗಿ ತಿಳಿಯುವವನು. (ವೇದ್ಯಂ ಚ) ಹಗ್ಗವು ಹಾವು ಮೊದಲಾದದ್ದಾಗಿರುವಂತೆ ತಿಳಿಯಬರುವಂಥ ಜಗತ್ತಿನ ಭೇದಗಳೂ ಆಗಿದ್ದಿ. (ಪರಂ ಚ ಧಾಮ) ಸರ್ವೋತ್ಕೃಷ್ಟವಾದ ಮೋಕ್ಷಪದವಿಯೂ ಆಗಿದ್ದಿ. (ಅನಂತರೂಪ) ಬಗೆ ಬಗೆಯ ರೂಪದವನೆ (ವಿಶ್ವಂ) ಜಗತ್ತೆಲ್ಲ (ತ್ವಯಾ) ನಿನ್ನಿಂದ (ತತಂ) ಹಾವು ಮೊದಲಾದವುಗಳಲ್ಲಿ ಹಗ್ಗವು ವ್ಯಾಪಿಸಿರುವಂತೆ ವ್ಯಾಪಿಸಲ್ಪಟ್ಟಿರುವುದು.

ವಾಯುರ್ಯಮೋಽಗ್ನಿರ್ವರುಣಃ ಶಶಾಂಕಃ

ಪ್ರಜಾಪತಿಸ್ತ್ವಂ ಪ್ರಪಿತಾಮಹಶ್ಚ |

ನಮೋ ನಮಸ್ತೇಽಸ್ತು ಸಹಸ್ರಕೃತ್ವಃ

ಪುನಶ್ಚ ಭೂಯೋಽಪಿ ನಮೋ ನಮಸ್ತೇ

|| 39 ||

(ತ್ವಂ) ನೀನು (ವಾಯುಃ) ವಾಯುವು; (ಯಮಃ) ಯಮನು; (ಅಗ್ನಿಃ) ಅಗ್ನಿಯು; (ವರುಣಃ) ವರುಣನು; (ಶಶಾಂಕಃ) ಚಂದ್ರನು; (ಪ್ರಜಾಪತಿಃ) ಬ್ರಹ್ಮನು; (ಪ್ರಪಿತಾಮಹಶ್ಚ) ಪ್ರಜೆಗಳನ್ನು ನಿರ್ಮಿಸಿದ ಕಶ್ಯಪ ಮೊದಲಾದ ಪ್ರಜಾಪತಿಗಳಿಗೂ ತಂದೆಯಾದವನು. (ತೇ) ನಿನಗೆ (ಸಹಸ್ರಕೃತ್ವಃ) ಸಾವಿರಾರು ಸಲ (ನಮೋ ನಮಃ ಅಸ್ತು) ನಮಸ್ಕಾರವಿರಲಿ. (ಪುನಶ್ಚ) ಮತ್ತೆಯೂ (ಭೂಯೋಽಪಿ) ಬಹಳವಾಗಿಯೂ (ತೇ) ನಿನಗೆ (ನಮೋ ನಮಃ) ನಮಸ್ಕಾರ, ನಮಸ್ಕಾರ.

<sup>1</sup>ನಮಃ ಪುರಸ್ತಾದಥ ಪೃಷ್ಠತಸ್ತೇ

ನಮೋಽಸ್ತು ತೇ ಸರ್ವತ ಏವ ಸರ್ವ |

ಅನಂತವೀರ್ಯಾಮಿತವಿಕ್ರಮಸ್ತ್ವಂ

ಸರ್ವಂ ಸಮಾಪ್ನೋಷಿ ತತೋಽಸಿ ಸರ್ವಃ

||40||

(ಸರ್ವ) ಸರ್ವಸ್ವರೂಪನೆ, (ತೇ) ನಿನಗೆ (ಪುರಸ್ತಾತ್) ಮುಂಗಡೆಯಿಂದ (ನಮಃ) ನಮಸ್ಕಾರ. (ಅಥ) ಮತ್ತು (ಪೃಷ್ಠತಃ) ಹಿಂಗಡೆಯಿಂದ (ನಮೋಽಸ್ತು) ನಮಸ್ಕಾರವಿರಲಿ. (ತೇ) ನಿನ್ನ (ಸರ್ವತ ಏವ) ಎಲ್ಲ ಕಡೆ

1. ಬ್ರಹ್ಮವೇದಮಮೃತಂ ಪುರಸ್ತಾದ್ಬ್ರಹ್ಮ ಪಶ್ಚಾತ್ ಬ್ರಹ್ಮ ದಕ್ಷಿಣತಶ್ಚೋತ್ತರಣ'— ಮುಂಗಡೆಯೂ ಹಿಂಗಡೆಯೂ ದಕ್ಷಿಣದಲ್ಲಿಯೂ ಉತ್ತರದಲ್ಲಿಯೂ ಈ ಅಮೃತರೂಪವಾದ ಬ್ರಹ್ಮವೆ.— ಶ್ರು.

ಯಿಂದಲೂ (ನಮೋಽಸ್ತು) ನಮಸ್ಕಾರವಿರಲಿ (ತ್ವಂ) ನೀನು (ಅನಂತ-  
ವೀರ್ಯಾಮಿತವಿಕ್ರಮಃ) ಬಹಳ ಹೆಚ್ಚಿನ ಶೌರ್ಯವೂ ಅಪಾರವಾದ ಪರಾಕ್ರಮವೂ  
ಉಳ್ಳವನು. (ಸರ್ವಂ) ಸಮಸ್ತ ಜಗತ್ತನ್ನೂ (ಸಮಾಪೋಷಿ) 'ಇದು ಇದೆ' ಎಂಬ  
ರೂಪದಿಂದ ಎಲ್ಲೆಲ್ಲಿಯೂ ತುಂಬಿಕೊಂಡಿರುವನಾಗಿದ್ದಿ. (ತತಃ) ಆದ್ದರಿಂದ ನೀನು  
(ಸರ್ವಃ ಅಸಿ) ಸರ್ವ ಸ್ವರೂಪನಾಗಿದ್ದಿ.

ಇದನ್ನರಿಯದೆ ನಾನು ತಪ್ಪು ಮಾಡಿದವನಾದ್ದರಿಂದ —

ಸಖೇತಿ ಮತ್ವಾ ಪ್ರಸಭಂ ಯದುಕ್ತಂ  
ಹೇ ಕೃಷ್ಣ ಹೇ ಯಾದವ ಹೇ ಸಖೇತಿ |

ಅಜಾನತಾ ಮಹಿಮಾನಂ ತವೇದಂ<sup>1</sup>

ಮಯಾ ಪ್ರಮಾದಾತ್ಪ್ರಣಯೇನ ವಾಪಿ

|| 41 ||

ಯಚ್ಚಾವಹಾಸಾರ್ಥಮಸತ್ಕತೋಽಸಿ

ವಿಹಾರಶಯ್ಯಾಸನಭೋಜನೇಷು |

ಏಕೋಽಥವಾಪ್ಯಚ್ಯುತ ತತ್ಸಮಕ್ಷಂ

ತತ್ಕಾಮಯೇ ತ್ವಾಮಹಮಪ್ರಮೇಯಮ್

|| 42 ||

(ತವ) ನಿನ್ನ (ಇದಂ) ಈ (ಮಹಿಮಾನಂ) ವಿಶ್ವರೂಪದ ಮಹಿಮೆಯನ್ನು  
(ಅಜಾನತಾ) ತಿಳಿಯದೆ ಇರುವಂಥ (ಮಯಾ) ನನ್ನಿಂದ (ಪ್ರಮಾದಾತ್) ಮನಸ್ಸಿನ  
ಹಾರಾಟದಿಂದಲೂ (ಪ್ರಣಯೇನ ವಾಪಿ) ಗೆಳೆಯತನದಿಂದಲೂ (ಸಖೇತಿ)  
ಗೆಳೆಯನೆಂದು (ಮತ್ವಾ) ತಿಳಿದು (ಹೇ ಕೃಷ್ಣ) ಎಲೈ ಕೃಷ್ಣನೇ, (ಹೇ ಯಾದವ) ಎಲೈ  
ಯದುವಂಶದವನೇ, (ಹೇ ಸಖಿ) ಎಲೂ ಗೆಳೆಯನೇ- (ಇತಿ) ಎಂದು (ಪ್ರಸಭಂ)  
ತಿರಸ್ಕಾರಪೂರ್ವಕವಾಗಿ (ಯದುಕ್ತಂ) ಯಾವ ಮಾತುಗಳನ್ನು ಉಪಯೋಗಿಸಿದೆನೋ  
ಅದನ್ನೂ ಮತ್ತು (ವಿಹಾರಶಯ್ಯಾಸನಭೋಜನೇಷು) ಆಟವಾಡುವಾಗಲೂ  
ಹಾಸಿಗೆಯ ಮೇಲಿರುವಾಗಲೂ ಸಿಂಹಾಸನ ಮೊದಲಾದವುಗಳ ಮೇಲೆ  
ಕುಳಿತಿರುವಾಗಲೂ ಊಟಮಾಡುತ್ತಿರುವಾಗಲೂ (ಏಕಃ) ಒಂಟಿಯಾಗಿರು  
ವಾಗಲೂ (ಅಥವಾ) ಅಲ್ಲದೆ (ತತ್ಸಮಕ್ಷಮಪಿ) ಗೆಳೆಯರೆದುರಿಗಿರುವಾಗಲೂ  
(ಅವಹಾಸಾರ್ಥಂ) ಹಾಸ್ಯಕ್ಕಾಗಿ (ಯಚ್ಚ) ಯಾವ ಬಗೆಯಲ್ಲಿ (ಅಸತ್ಕತೋಽಸಿ)

1. 'ತಮೇಮಂ' ಎಂದು ಪಾಠಾಂತರ. ಅರ್ಥದಲ್ಲೇನೂ ವ್ಯತ್ಯಾಸವಿಲ್ಲ.

ಅವಮಾನಗೊಳಿಸಲ್ಪಟ್ಟಿದ್ದೀಯೋ (ತತ್) ಅದಕ್ಕಾಗಿ (ಅಚ್ಯುತ) ಶ್ರೀಕೃಷ್ಣನೇ, (ಅಪ್ರಮೇಯಂ) ಊಹಿಸುವದಕ್ಕೆ ಕೂಡ ಆಗದ ಸಾಮರ್ಥ್ಯವಿಶೇಷವುಳ್ಳ (ತ್ವಾಂ) ನಿನ್ನನ್ನು (ಅಹಂ) ನಾನು (ತತ್) ಅದನ್ನು (ಕ್ಷಾಮಯೇ) ಕ್ಷಮಿಸೆಂದು ಬೇಡಿ ಕೊಳ್ಳುತ್ತೇನೆ.

ಏಕೆಂದರೆ :—

ಪಿತಾಸಿ ಲೋಕಸ್ಯ ಚರಾಚರಸ್ಯ

ತ್ವಮಸ್ಯ ಪೂಜ್ಯಶ್ಚ ಗುರುರ್ಗರಿಯಾನ್ |

ನ ತ್ವತ್ಸೋಽಸ್ತೈ ಭ್ಯಧಿಕಃ ಕುತೋಽನ್ಯೋ

ಲೋಕತ್ರಯೇಽಪ್ಯಪ್ರತಿಮಪ್ರಭಾವ

|| 43 ||

(ಅಪ್ರತಿಮಪ್ರಭಾವ) ಹೋಲಿಕೆಯಿಲ್ಲದಂಥ ಪ್ರಭುಶಕ್ತಿಯುಳ್ಳ ಶ್ರೀಕೃಷ್ಣನೇ, ಕೇಳು. (ತ್ವಂ) ನೀನು (ಅಸ್ಯ) ಈ (ಚರಾಚರಸ್ಯ) ಸ್ಥಾವರಜಂಗಮರೂಪವಾದ (ಲೋಕಸ್ಯ) ಜಗತ್ತಿನ (ಪಿತಾಸಿ) ತಂದೆಯಾಗಿದ್ದಿ. ಇಷ್ಟೇ ಅಲ್ಲ. (ಪೂಜ್ಯಶ್ಚ) ಪೂಜೆಗೆ ಯೋಗ್ಯನೂ ಆಗಿದ್ದಿ (ಗುರುಃ) ಗುರುವೂ ಆಗಿದ್ದಿ. (ಗರಿಯಾನ್) ಇನ್ನೂ ಹೆಚ್ಚಿನವನಾಗಿದ್ದಿ. ಏಕೆಂದರೆ (ಲೋಕತ್ರಯೇಽಪಿ) ಮೂರು ಲೋಕ ದಲ್ಲಿಯೂ (ತ್ವತ್ಸಮಃ) ನಿನಗೆ ಸಮಾನರು (ನ ಅಸ್ತಿ) ಇಲ್ಲ. ನಿನ್ನಂತೆ ಬೇರೆ ಈಶ್ವರರೂ ಇದ್ದವಕ್ಷದಲ್ಲಿ ವ್ಯವಹಾರವು ಹೇಗೆ ಸಾಗೀತು ? (ಅನ್ಯಃ) ಬೇರೆ (ಅಭ್ಯಧಿಕಃ) ನಿನಗಿಂತ ಹೆಚ್ಚಿನವನು (ಕುತಃ) ಎಲ್ಲಿಂದ ಬಂದಾನು ?

ಆದ್ದರಿಂದ —

ತಸ್ಮಾತ್ಪ್ರಣಮ್ಯ ಪ್ರಣಿಧಾಯ ಕಾಯಂ

ಪ್ರಸಾದಯೇ ತ್ವಾಮುಹಮಿಶಮಿಡ್ಯಮ್ |

ಪಿತೇವ ಪುತ್ರಸ್ಯ ಸಖೇವ ಸಖ್ಯುಃ

ಪ್ರಿಯಃ ಪ್ರಿಯಾಯಾರ್ಹಸಿ ದೇವ ಸೋಢುಮ್

|| 44 ||

(ತಸ್ಮಾತ್) ಆದಕಾರಣ (ಪ್ರಣಮ್ಯ) ಅಡ್ಡಬಿದ್ದು (ಕಾಯಂ) ಶರೀರವನ್ನು (ಪ್ರಣಿಧಾಯ) ಬಗ್ಗಿಸಿ (ಈಶಂ) ಜಗತ್ತಿಗೆಲ್ಲ ಒಡೆಯನಾದಂಥ ಮತ್ತು (ಈಡ್ಯಂ) ದೇವತೆಗಳಿಂದ ಕೂಡ ಹೊಗಳಿಸಿಕೊಳ್ಳುವಂಥ (ತ್ವಾಂ) ನಿನ್ನನ್ನು (ಅಹಂ) ನಾನು (ಪ್ರಸಾದಯೇ) ಪ್ರಸನ್ನನಾಗೆಂದು ಬೇಡಿಕೊಳ್ಳುವೆನು. (ದೇವ) ಶ್ರೀಕೃಷ್ಣನೇ, ಕೇಳು.

(ಪುತ್ರಸ್ಯ ) ಮಗನ ತಪ್ಪನ್ನು (ಪಿತೇವ) ತಂದೆಯು ಮನ್ನಿಸುವಂತೆ (ಸಖ್ಯಃ) ಗೆಳೆಯನ ತಪ್ಪನ್ನು (ಸಖೇವ ) ಗೆಳೆಯನು ಮನ್ನಿಸುವಂತೆ (ಪ್ರಿಯಾಯಾಃ) ಹೆಂಡತಿಯ ತಪ್ಪನ್ನು (ಪ್ರಿಯಃ ) ಗಂಡನು ಮನ್ನಿಸುವಂತೆ (ಸೋಡುಮರ್ಹಸಿ) ನೀನು ಮನ್ನಿಸಬೇಕು.

ಅದೃಷ್ಟಪೂರ್ವಂ ಹೃಷಿತೋಽಸ್ಮಿ ದೃಷ್ಟ್ವಾ  
ಭಯೇನ ಚ ಪ್ರವ್ಯಥಿತಂ ಮನೋ ಮೇ |  
ತದೇವ ಮೇ ದರ್ಶಯ ದೇವ ರೂಪಂ  
ಪ್ರಸೀದ ದೇವೇಶ ಜಗನ್ನಿವಾಸ

|| 45 ||

(ಅದೃಷ್ಟಪೂರ್ವಂ) ನಾನಾಗಲಿ ಮತ್ತೊಬ್ಬರಾಗಲಿ ಹಿಂದೆ ಎಂದೂ ಕಾಣದೆ ಇದ್ದಂಥ ಈ ವಿಶ್ವರೂಪವನ್ನು (ದೃಷ್ಟ್ವಾ) ನೋಡಿ (ಹೃಷಿತೋಽಸ್ಮಿ) ಹರ್ಷಗೊಂಡಿರುವೆನು. (ಭಯೇನ ಚ) ಆ ಅದ್ಭುತ ರೂಪವನ್ನು ನೋಡಿದ ಹೆದರಿಕೆಯಿಂದ (ಮೇ) ನನ್ನ (ಮನಃ) ಮನಸ್ಸು (ಪ್ರವ್ಯಥಿತಂ) ಕಳವಳಗೊಂಡಿರುವದು. (ದೇವ) ಶ್ರೀಕೃಷ್ಣನೇ, (ಮೇ) ನನಗೆ (ತದೇವ ರೂಪಂ) ಆ ಗೆಳೆಯತನದ ರೂಪವನ್ನು (ದರ್ಶಯ) ತೋರಿಸು. (ದೇವೇಶ) ದೇವತೆಗಳ ಒಡೆಯನೇ, (ಜಗನ್ನಿವಾಸ) ಜಗತ್ತಿಗಿಲ್ಲ ಆಧಾರ ಭೂತನಾದವನೇ, (ಪ್ರಸೀದ) ಪ್ರಸನ್ನನಾಗು.

ಕಿರೀಟನಂ ಗದಿನಂ ಚಕ್ರಹಸ್ತ-

ಮಿಚ್ಛಾಮಿ ತ್ವಾಂ ದ್ರಷ್ಟುಮುಹಂ ತಥೈವ |  
ತೇನೈವ ರೂಪೇಣ ಚತುರ್ಭುಜೇನ  
ಸಹಸ್ರಬಾಹೋ ಭವ ವಿಶ್ವಮೂರ್ತೇ

|| 46 ||

(ಕಿರೀಟನಂ) ಕಿರೀಟವನ್ನಿಟ್ಟುಕೊಂಡಿರುವಂಥ (ಗದಿನಂ) ಗದೆಯನ್ನು ಹಿಡಿದುಕೊಂಡಿರುವಂಥ (ಚಕ್ರಹಸ್ತಂ) ಚಕ್ರವನ್ನು ಕೈಯಲ್ಲಿಟ್ಟುಕೊಂಡಿರುವಂಥ (ತ್ವಾಂ) ನಿನ್ನನ್ನು (ತಥೈವ) ಹಿಂದಿನಂತೆಯೇ (ದ್ರಷ್ಟುಂ) ನೋಡಬೇಕೆಂದು (ಅಹಂ) ನಾನು (ಇಚ್ಛಾಮಿ) ಬಯಸುತ್ತೇನೆ. (ಸಹಸ್ರಬಾಹೋ) ಸಹಸ್ರಬಾಹುಗಳುಳ್ಳವನೇ, (ವಿಶ್ವಮೂರ್ತೇ) ವಿಶ್ವರೂಪವನ್ನು ಧರಿಸಿರುವವನೇ (ಚತುರ್ಭುಜೇನ) ನಾಲ್ಕು ತೋಳುಗಳುಳ್ಳಂಥ (ತೇನೈವ ರೂಪೇಣ) ವಾಸುದೇವನ ಮಗನಾದ ಶ್ರೀಕೃಷ್ಣರೂಪದಿಂದಲೇ (ಭವ) ಕಾಣಿಸಿಕೊಳ್ಳುವವನಾಗು.

ಶ್ರೀಭಗವಾನುವಾಚ ಶ್ರೀಕೃಷ್ಣನು ಅರ್ಜುನನನ್ನು ಸಮಾಧಾನಗೊಳಿಸುವದಕ್ಕೆ ಹೇಳಿದ್ದು —

ಮಯಾ ಪ್ರಸನ್ನೇನ ತವಾರ್ಜುನೇದಂ

ರೂಪಂ ಪರಂ ದರ್ಶಿತಮಾತ್ಮಯೋಗಾತ್ |

ತೇಜೋಮಯಂ ವಿಶ್ವಮನಂತಮಾದ್ಯಂ

ಯನೈ ತ್ವದನೈನ ನ ದೃಷ್ಟಪೂರ್ವಮ್

|| 47 ||

(ಅರ್ಜುನ) ಅರ್ಜುನನೆ, ಕೇಳು. (ಯತ್) ಯಾವದು (ತ್ವದನೈನ) ನಿನ್ನ ಹೊರತು ಬೇರೆಯಾರಿಂದಲೂ (ನ ದೃಷ್ಟ ಪೂರ್ವಂ) ಇದುವರೆಗೆ ಕಾಣಲ್ಪಟ್ಟಿಲ್ಲವೋ ಅಂಥ (ಮೇ) ನನ್ನ (ತೇಜೋಮಯಂ) ಬೆಳಕಿನಿಂದ ತುಂಬಿರುವಂಥ (ವಿಶ್ವಂ) ಜಗದ್ರೂಪವಾದಂಥ (ಅನಂತಂ) ಕೊನೆ ಇಲ್ಲದಂಥ ಮತ್ತು (ಆದ್ಯಂ) ಮೊದಲನೆಯದಾದಂಥ (ಪರಂ) ಉತ್ಕೃಷ್ಟವಾದ (ಇದಂ) ಈ (ರೂಪಂ) ವಿಶ್ವರೂಪವು (ಆತ್ಮಯೋಗಾತ್) ನನ್ನ ಐಶ್ವರ್ಯಶಕ್ತಿಯ ಬಲದಿಂದ (ಪ್ರಸನ್ನೇನ) ಪ್ರಸನ್ನನಾದ (ಮಯಾ) ನನ್ನಿಂದ (ತವ) ನಿನಗೆ (ದರ್ಶಿತಂ) ತೋರಿಸಲ್ಪಟ್ಟಿತು. ನಾನು ಇದಕ್ಕೆ ಮೊದಲು ಯಶೋದೆಗೂ ಅಕ್ರೂರನಿಗೂ ದೃತರಾಷ್ಟ್ರನ ಮನೆಯಲ್ಲಿ ಭೀಷ್ಮಾದಿಗಳಿಗೂ ತೋರಿಸಿದ ವಿಶ್ವರೂಪವು ಇದರದೊಂದಂಶವಾದ್ದರಿಂದ ನಿನಗೆ ಈಗ ತೋರಿಸಿದ ಈ ರೂಪವು ಸರ್ವೋತ್ಕೃಷ್ಟವಾಗಿರುವದು.

ನ ವೇದಯಜ್ಞಾಧ್ಯಯನೈರ್ನ ದಾನೈ-

ರ್ನ ಚ ಕ್ರಿಯಾಭಿರ್ನ ತಪೋಭಿರುಗ್ರೈಃ |

ಏವರೂಪಃ ಶಕ್ಯ ಅಹಂ ನೃಲೋಕೇ

ದ್ರಷ್ಟುಂ ತ್ವದನೈನ ಕುರುಪ್ರವೀರ

|| 48 ||

(ಕುರುಪ್ರವೀರ) ಅರ್ಜುನನೆ, ಕೇಳು. (ಏವರೂಪಃ) ಈಗ ತೋರಿಸಿದ ವಿಶ್ವರೂಪನಾದ (ಅಹಂ) ನಾನು (ನೃಲೋಕೇ) ಭೂಲೋಕದಲ್ಲಿ (ದ್ರಷ್ಟುಂ) ನೋಡುವದಕ್ಕೆ (ತ್ವದನೈನ) ನಿನ್ನ ಹೊರತು ಬೇರೆಯವರಿಂದ (ವೇದ ಯಜ್ಞಾಧ್ಯಯನೈಃ) ನಾಲ್ಕು ವೇದಗಳನ್ನೂ ಅಧ್ಯಯನಮಾಡುವದರಿಂದಲೂ ಯಜ್ಞ ವಿಚಾರಗಳನ್ನೆಲ್ಲ ತಿಳಿದುಕೊಳ್ಳುವದರಿಂದಲೂ (ನ ಶಕ್ಯಃ) ಸಾಧ್ಯನಲ್ಲ (ದಾನೈಃ) ತುಲಾಪುರಷದಾನ ಮೊದಲಾದ ದಾನಗಳಿಂದಲೂ (ನ) ಸಾಧ್ಯನಲ್ಲ. (ಕ್ರಿಯಾಭಿಃ) ಅಗ್ನಿ ಹೋತ್ರಾದಿಕರ್ಮಗಳಿಂದಲೂ (ನ ಚ) ಸಾಧ್ಯನಲ್ಲ (ಉಗ್ರೈಃ) ಶರೀರವನ್ನೆಲ್ಲ

ಸೊರಗಿಸುವದರಿಂದ ಭಯಂಕರವಾದ (ತಪೋಭಿಃ) ಉಪವಾಸವ್ರತಗಳಿಂದಲೂ (ನ) ಸಾಧ್ಯನಲ್ಲ.

ಮಾ ತೇ ವ್ಯಥಾ ಮಾ ಚ ವಿಮೂಢಭಾವೋ

ದೃಷ್ಟ್ವಾ ರೂಪಂ ಘೋರಮಾದೃಜ್ ಮಮೇದಮ್

ವ್ಯಪೇತಭೀಃ ಪ್ರೀತಮನಾಃ ಪುನಸ್ತ್ವಂ

ತದೇವ ಮೇ ರೂಪಮಿದಂ ಪ್ರಪಶ್ಯ

|| 49 ||

(ಈದೃಕ್) ಈ ಬಗೆಯಾದ (ಮಮ) ನನ್ನ (ಇದಂ) ಈ (ಘೋರಂ) ಭಯಂಕರವಾದ (ರೂಪಂ) ವಿಶ್ವರೂಪವನ್ನು (ದೃಷ್ಟ್ವಾ) ನೋಡಿ (ತೇ) ನಿನಗೆ (ವ್ಯಥಾ) ಕಳವಳವು (ಮಾ) ಆಗದಿರಲಿ; (ವಿಮೂಢಭಾವಃ) ಮನಸ್ಸಿಗೆ ಮುಂದೋರದಿರುವಿಕೆಯು (ಮಾ ಚ) ಉಂಟಾಗದಿರಲಿ. (ವ್ಯಪೇತಭೀಃ) ಹೆದರಿಕೆಯನ್ನು ಬಿಟ್ಟು (ಪ್ರೀತಮನಾಃ) ಪ್ರಸನ್ನವಾದ ಮನಸ್ಸಿನಿಂದ (ಪುನಃ) ಮತ್ತೆ (ತ್ವಂ) ನೀನು (ಮೇ) ನನ್ನ (ತದೇವ) ಆ ವಸುದೇವನ ಮಗನದೇ ಆದ (ಇದಂ) ಈ (ರೂಪಂ) ರೂಪವನ್ನು (ಪ್ರಪಶ್ಯ) ಚೆನ್ನಾಗಿ ನೋಡು.

ಸಂಜಯ ಉವಾಚ ಸಂಜಯನು ಹೇಳಿದ್ದು :—

ಇರ್ಜುನಂ ವಾಸುದೇವಸ್ತಥೋಕ್ತಾ

ಸ್ವಕಂ ರೂಪಂ ದರ್ಶಯಾಮಾಸ ಭೂಯಃ |

ಆಶ್ವಾಸಯಾಮಾಸ ಚ ಭೀತಮೇನಂ

ಭೂತ್ವಾ ಪುನಃ ಸೌಮ್ಯವಪುರ್ಮಹಾತ್ಮಾ

|| 50 ||

(ವಾಸುದೇವಃ) ಶ್ರೀಕೃಷ್ಣನು (ಅರ್ಜುನಂ) ಅರ್ಜುನನನ್ನು ಕುರಿತು (ಇತಿ) ಹೀಗೆಂದು (ತಥಾ) ಹಾಗೆ (ಉಕ್ತಾ) ಹೇಳಿ (ಭೂಯಃ) ಮತ್ತೆ (ಸ್ವಕಂ) ಶಂಖಚಕ್ರಗದಾಪದ್ಮಧಾರಿಯಾದ ತನ್ನ (ರೂಪಂ) ರೂಪವನ್ನು (ದರ್ಶಯಾಮಾಸ) ತೋರಿಸಿದನು. (ಮಹಾತ್ಮಾ) ಆ ದೊಡ್ಡವನಾದ ಕೃಷ್ಣನು (ಪುನಃ) ಮತ್ತೆ (ಸೌಮ್ಯವಪುಃ) ಮನೋಹರವಾದ ದೇಹವುಳ್ಳವನು (ಭೂತ್ವಾ) ಆಗಿ (ಭೀತಂ) ಹೆದರಿದಂಥ (ಏನಂ) ಈ ಅರ್ಜುನನನ್ನು (ಆಶ್ವಾಸಯಾಮಾಸ ಚ) ಸಮಾಧಾನವನ್ನೂ ಮಾಡಿದನು.

ಅರ್ಜುನ ಉವಾಚ ಅರ್ಜುನನು ಹೇಳಿದ್ದು :—

ದೃಷ್ಟೇದಂ ಮಾನುಷಂ ರೂಪಂ ತವ ಸೌಮ್ಯಂ ಜನಾರ್ದನ ।

ಇದಾನೀಮಸ್ಮಿ ಸಂವೃತ್ತಃ ಸಚೇತಾಃ ಪ್ರಕೃತಿಂ ಗತಃ ॥ 51 ॥

(ಜನಾರ್ದನ) ಶ್ರೀಕೃಷ್ಣನೇ, ಕೇಳು. (ತವ) ನಿನ್ನ (ಸೌಮ್ಯಂ) ಶಾಂತವಾದ (ಇದಂ) ಈ (ಮಾನುಷಂ) ಮನುಷ್ಯತ್ವದ (ರೂಪಂ) ರೂಪವನ್ನು (ದೃಷ್ಟ್ವಾ) ನೋಡಿ (ಇದಾನೀಂ) ಈಗ (ಸಚೇತಾಃ) ಸಮಾಧಾನಚಿತ್ತನು (ಸಂವೃತ್ತಃ) ಆಗಿ (ಪ್ರಕೃತಿಂ) ನನ್ನ ಸ್ವಭಾವದ ಸ್ಥಿತಿಯನ್ನು (ಗತಃ) ಹೊಂದಿದವನು (ಅಸ್ಮಿ) ಆಗಿರುವೆನು.

ಶ್ರೀಭಗವಾನುವಾಚ ಶ್ರೀಕೃಷ್ಣನು ಹೇಳಿದ್ದು :—

ಸುದುರ್ದರ್ಶಮಿದಂ ರೂಪಂ ದೃಷ್ಟ್ವಾನಸಿ ಯನ್ಮಮ ।

ದೇವಾ ಅಪ್ಯಸ್ಯ ರೂಪಸ್ಯ ನಿತ್ಯಂ ದರ್ಶನಕಾಂಕ್ಷಿಣಃ ॥ 52 ॥

(ಮಮ) ನನ್ನ (ಸುದುರ್ದರ್ಶಂ) ಎಷ್ಟು ಮಾತ್ರವೂ ನೋಡುವದಕ್ಕಾಗ ದಂಥ (ಇದಂ) ಈ (ಯತ್) ಯಾವ (ರೂಪಂ) ರೂಪವನ್ನು (ದೃಷ್ಟ್ವಾನಸಿ) ನೋಡಿದವನಾಗಿದ್ದೀಯೋ (ಅಸ್ಯ) ಆ ಈ (ರೂಪಸ್ಯ) ರೂಪದ ವಿಷಯದಲ್ಲಿ (ದೇವಾ ಅಪಿ) ದೇವತೆಗಳು ಕೂಡ (ನಿತ್ಯಂ) ಯಾವಾಗಲೂ (ದರ್ಶನ ಕಾಂಕ್ಷಿಣಃ) ನೋಡಬೇಕೆಂದು ಬಯಸುತ್ತಿರುವರು. ಇನ್ನೂ ಅವರಿಗೆ ದೊರತಿಲ್ಲ ; ದೊರೆಯುವದೂ ಇಲ್ಲ.

ಏಕೆಂದರೆ :—

ನಾಹಂ ವೇದೈರ್ನ ತಪಸಾ ನ ದಾನೇನ ನ ಚೇಜ್ಯಯಾ ।

ಶಕ್ಯ ಏವಂ ವಿಧೋ ದ್ರಷ್ಟುಂ ದೃಷ್ಟ್ವಾನಸಿ ಮಾಂ ಯಥಾ ॥ 53 ॥

(ಮಾಂ) ನನ್ನನ್ನು (ಯಥಾ) ಯಾವ ರೂಪದಲ್ಲಿ (ದೃಷ್ಟ್ವಾನಸಿ) ನೋಡಿ ದವನಾದೆಯೋ (ಏವಂ ವಿಧಃ) ಆ ಈ ಬಗೆಯನ್ನು (ದ್ರಷ್ಟುಂ) ನೋಡುವದಕ್ಕೆ (ಅಹಂ) ನಾನು (ವೇದೈಃ) ವೇದಗಳನ್ನೆಲ್ಲ ಅಧ್ಯಯನಮಾಡುವದರಿಂದ (ನ ಶಕ್ಯಃ) ಸಾಧ್ಯನಲ್ಲ ; (ತಪಸಾ) ಉಪವಾಸವ್ರತಗಳಿಂದ (ನ) ಸಾಧ್ಯನಲ್ಲ ; (ದಾನೇನ) ಗೋದಾನ, ಭೂದಾನ- ಮೊದಲಾದ ದಾನಗಳಿಂದ (ನ) ಸಾಧ್ಯನಲ್ಲ ; (ಇಜ್ಯಯಾ ಚ) ಯಜ್ಞಗಳಿಂದಲೂ (ನ) ಸಾಧ್ಯನಲ್ಲ.

ಹೇಗೆ ಸಾಧ್ಯನೆಂದರೆ :—

ಭಕ್ತ್ಯಾತ್ವನನ್ಯಯಾ ಶಕ್ಯ ಅಹಮೇವಂ ವಿಧೋಽರ್ಜುನ |

ಜ್ಞಾತುಂ ದ್ರಷ್ಟುಂ ಚ ತತ್ತ್ವೇನ ಪ್ರವೇಷ್ಣುಂ ಚ ಪರಂತಪ || 54 ||

(ಪರಂತಪ) ಶತ್ರುಗಳನ್ನು ಗೆಲ್ಲುವಂಥ (ಅರ್ಜುನ) ಅರ್ಜುನನೆ, ಕೇಳು. (ಏವಂ ವಿಧಃ) ಈ ಪ್ರಕಾರದ ವಿಶ್ವರೂಪದ (ಅಹಂ) ನಾನು (ಅನನ್ಯಯಾ ತು) ವಿಷಯವಾಸನೆಗಳ ಕಡೆಗೆ ಜೋಲದೆ ಮತ್ತು ಮತ್ತೊಂದು ದೇವತೆಯ ಕಡೆಗೆ ಕಣ್ಣು ಹಾಕದೆ ಇರುವಂಥ (ಭಕ್ತ್ಯಾತ್ವ) ಭಕ್ತಿಯಿಂದ (ಜ್ಞಾತುಂ) ಶಾಸ್ತ್ರಮುಖದಿಂದಲೂ ಗುರುಮುಖದಿಂದಲೂ ತಿಳಿಯುವದಕ್ಕೂ (ತತ್ತ್ವೇನ) ಇದ್ದದ್ದಿದ್ದ ಹಾಗೆ (ದ್ರಷ್ಟುಂ ಚ) ಬರೀ ತಿಳಿವಳಿಕೆಯಲ್ಲಿಯೇ ಮುಗಿಯದೆ ಕಣ್ಣಾರೆ ಕಾಣುವದಕ್ಕೂ (ಪ್ರವೇಷ್ಣುಂ ಚ) ಕಂಡದ್ದಿಷ್ಟೇ ಅಲ್ಲದೆ ನನ್ನಲ್ಲಿಯೇ ಪ್ರವೇಶಮಾಡುವದಕ್ಕೂ ಎಂದರೆ ಮೋಕ್ಷವನ್ನು ಪಡೆಯುವದಕ್ಕೂ (ಶಕ್ಯಃ) ಸಾಧ್ಯವು.

ಇದರಿಂದ ನೀನು ಈಗ ಮಾಡಬೇಕಾಗುದೇನೆಂದರೆ :—

ಮತ್ಕರ್ಮ ಕೃನ್ವತ್ಪರಮೋ ಮದ್ಭಕ್ತಃ ಸಂಗವರ್ಜಿತಃ |

ನಿರ್ವೈರಃ ಸರ್ವಭೂತೇಷು ಯಃ ಸ ಮಾಮೇತಿ ಪಾಂಡವ || 55 ||

(ಪಾಂಡವ) ಅರ್ಜುನನೆ, ಕೇಳು. (ಯಃ) ಯಾವನು (ಮತ್ಕರ್ಮ ಕೃತ್) ತನ್ನ ಸುಖಕ್ಕಿಂದಲ್ಲದೆ ನನ್ನ ಪ್ರೀತ್ಯರ್ಥವಾಗಿ ಕರ್ಮಗಳನ್ನು ಮಾಡುವನೋ (ಮತ್ಪರಮಃ) ಆಳು ಅರಸನ ಪ್ರೀತ್ಯರ್ಥವಾಗಿ ಮಾಡಿದರೂ ಅರಸನೇ ತನಗೆ ಕೊನೆಯ ಗತಿಯೆಂದು ತಿಳಿಯದಿರುವಂತೆ ಇರದೆ ನನ್ನನ್ನೆ ಹೆಚ್ಚಿನ ಗತಿಯೆಂದು ತಿಳಿದಿರುವನೋ (ಮದ್ಭಕ್ತಃ) ಎಲ್ಲ ಬಗೆಯಿಂದಲೂ ನನ್ನನ್ನೆ ಉತ್ಸಾಹದಿಂದ ಭಜಿಸುವನೋ (ಸಂಗವರ್ಜಿತಃ) ಹಣ, ಕಾಸು, ಹೆಂಡತಿ, ಮಕ್ಕಳು - ಮೊದಲಾದವರಲ್ಲಿ ಆಸಕ್ತಿ ಇಲ್ಲದಿರುವನೋ (ಸರ್ವಭೂತೇಷು) ಯಾವ ಪ್ರಾಣಿಗಳ ವಿಷಯದಲ್ಲಿಯೂ (ನಿರ್ವೈರಃ) ಹಗೆತನವಿಲ್ಲದಿರುವನೋ (ಸಃ) ಅವನು (ಮಾಂ) ನನ್ನನ್ನು (ಏತಿ) ಪಡೆಯುತ್ತಾನೆ.

ಇಲ್ಲಿಗೆ ವಿಶ್ವರೂಪದರ್ಶನವೆಂಬ  
ಹನ್ನೊಂದನೆ ಅಧ್ಯಾಯವು ಮುಗಿಯಿತು.





## ಹನ್ನೆರಡನೆ ಅಧ್ಯಾಯ

ಶ್ರೀಕೃಷ್ಣನ ಉಪದೇಶದಲ್ಲಿ ಮೊದಲಿಂದ ಇಲ್ಲಿಯವರೆಗೂ ನಿರ್ಗುಣ ಬ್ರಹ್ಮದ ವರ್ಣನೆಯೇ ವಿಶೇಷವಾಗಿದ್ದು ಅಲ್ಲಲ್ಲಿ ಸಗುಣ ಬ್ರಹ್ಮದ ಉಪಾಸನೆಯ ವಿಚಾರವೂ ಬಂತು. ವಿಶ್ವರೂಪದರ್ಶನವನ್ನು ಮಾಡಿಸಿದ್ದಂತು ಸಗುಣ ಸ್ವರೂಪದ ಉಪಾಸನೆಯನ್ನು ಮಾಡಲೆಂದೇ ಎಂದು ಸ್ಪಷ್ಟವಾಯಿತು. ಆದರೆ ಕೊನೆಯಲ್ಲಿ 'ನನ್ನ ಪ್ರೀತ್ಯರ್ಥವಾದ ಕರ್ಮಗಳನ್ನು ಮಾಡು' ಎಂದು ಮೊದಲಾಗಿ ಹೇಳಿರುವ ಮಾತಿನಿಂದ ಯಾವ ಸ್ವರೂಪವನ್ನು ಗ್ರಹಿಸಬೇಕೆಂಬುದನ್ನು ತಿಳಿಯಲು -

ಅರ್ಜುನ ಉವಾಚ ಅರ್ಜುನನು ಕೇಳಿದ್ದು :-

ಏವಂ ಸತತಯುಕ್ತಾ ಯೇ ಭಕ್ತಾಸ್ವಾಂ ಪರ್ಮಪಾಸತೇ |

ಯೇ ಚಾಪ್ಯಕ್ಷರಮವ್ಯಕ್ತಂ ತೇಷಾಂ ಕೇ ಯೋಗವಿತ್ತಮಾಃ || 1 ||

(ಯೇ) ಯಾವ (ಭಕ್ತಾಃ) ಭಕ್ತರು (ಸತತಯುಕ್ತಾಃ) ಯಾವಾಗಲೂ ಭಗವತ್ತೀತ್ಯರ್ಥವಾದ ಕರ್ಮ ಮೊದಲಾದವುಗಳಲ್ಲಿಯೇ ತೊಡಗಿದವರಾಗಿ (ಏವಂ) ಹೀಗೆ (ತ್ವಾಂ) ವಿಶ್ವರೂಪನಾದ ನಿನ್ನನ್ನೂ ಮತ್ತು (ಯೇ ಚಾಪಿ) ಬೇರೆ ಭಕ್ತರು (ಅವ್ಯಕ್ತಂ) ಇಂದ್ರಿಯಗಳಿಗೆ ಗೋಚರವಲ್ಲದಂಥ (ಅಕ್ಷರಂ) ನಿರ್ಗುಣ ಸ್ವರೂಪವನ್ನೂ (ಪರ್ಮಪಾಸತೇ) ಧ್ಯಾನಮಾಡುತ್ತಾರೋ (ತೇಷಾಂ) ಅವರಲ್ಲಿ (ಕೇ) ಯಾರು (ಯೋಗವಿತ್ತಮಾಃ) ಯೋಗವನ್ನು ಬಹಳ ಚೆನ್ನಾಗಿ ತಿಳಿದವರು ?

ಆತ್ಮಸ್ವರೂಪದ ಯಥಾರ್ಥಜ್ಞಾನಿಗಳಾದ ನಿರ್ಗುಣೋಪಾಸಕರ ವಿಷಯವನ್ನು ಮುಂದಕ್ಕಿಟ್ಟುಕೊಂಡು —

ಶ್ರೀಭಗವಾನುವಾಚ ಶ್ರೀಕೃಷ್ಣನು ಹೇಳಿದ್ದು :-

ಮಯ್ಯಾವೇಶ್ಯ ಮನೋ ಯೇಮಾಂ ನಿತ್ಯಯುಕ್ತಾ ಉಪಾಸತೇ

ಶ್ರದ್ಧಯಾ ಪರಯೋಪೇತಾಸ್ತೇ ಮೇ ಯುಕ್ತತಮಾ ಮತಾಃ || 2 ||

(ಯೇ) ಯಾವ ಭಕ್ತರು (ಮಯಿ) ವಿಶ್ವರೂಪನಾದ ನನ್ನ ಸಗುಣ ಸ್ವರೂಪದಲ್ಲಿ (ಮನಃ) ಮನಸ್ಸನ್ನು (ಆವೇಶ್ಯ) ಇಟ್ಟು (ಪರಯಾ) ಈ ಸ್ವರೂಪದ ಉಪಾಸನೆಯಿಂದಲೆ ತನ್ನ ಉದ್ಧಾರವಾಗುವದೆಂಬ ಹೆಚ್ಚಾದ (ಶ್ರದ್ಧಯಾ) ವಿಶ್ವಾಸದಿಂದ (ಉಪೇತಾಃ) ಕೂಡಿದವರಾಗಿ (ನಿತ್ಯಯುಕ್ತಾಃ) ಯಾವಾಗಲೂ ನನ್ನ ಪ್ರೀತ್ಯರ್ಥವಾದ ಕರ್ಮ ಮೊದಲಾದವುಗಳಲ್ಲಿಯೇ ತೊಡಗಿದವರಾಗಿ (ಮಾಂ) ಸರ್ವಜ್ಞನಾದ ನನ್ನನ್ನು (ಉಪಾಸತೇ) ಎಡೆಬಿಡದೆ ಧ್ಯಾನ ಮಾಡುತ್ತಾರೋ (ತೇ) ಅವರು (ಯುಕ್ತತಮಾಃ) ಬಹಳ ಹೆಚ್ಚಿನ ಯೋಗಿಗಳೆಂದು (ಮೇ) ನನಗೆ (ಮತಾಃ) ಸಮ್ಮತರಾಗಿರುವರು.

ನಿರ್ಗುಣೋಪಾಸಕರು ಹೆಚ್ಚಿನವರಲ್ಲವೋ ? ಎಂದರೆ

ಯೇ ತ್ವಕ್ಷರಮನಿದೇಶ್ಯಮವ್ಯಕ್ತಂ ಪರ್ಮಪಾಸತೇ |

ಸರ್ವತ್ರಗಮಚಿಂತ್ಯಂ ಚ ಕೂಟಸ್ಥಮಚಲಂ ಧ್ರುವಮ್ || 3 ||

ಸಂನಿಯಮ್ಯೇಂದ್ರಿಯಗ್ರಾಮಂ ಸರ್ವತ್ರಸಮಬುದ್ಧಯಃ |

ತೇ ಪ್ರಾಪ್ನುವಂತಿ ಮಾಮೇವ ಸರ್ವಭೂತಹಿತೇ ರತಾಃ || 4 ||

(ಯೇ ತು) ಯಾವ ಭಕ್ತರು (ಸರ್ವತ್ರ) ತಮಗೆ ಅನುಕೂಲವಾದಾಗಲೂ ಅನನುಕೂಲವಾದಾಗಲೂ ಯಾವಾಗಲೂ (ಸಮಬುದ್ಧಯಃ) ಮನಸ್ಸನ್ನು ಸಮಸ್ಥಿತಿಯಲ್ಲಿಟ್ಟುಕೊಂಡಿರುವವರಾಗಿ (ಇಂದ್ರಿಯಗ್ರಾಮಂ) ಇಂದ್ರಿಯಗಳ ಸಮುದಾಯವನ್ನು (ಸಂನಿಯಮ್ಯ) ಚೆನ್ನಾಗಿ ಬಿಗಿ ಹಿಡಿದುಕೊಂಡು (ಸರ್ವಭೂತಹಿತೇ) ಎಲ್ಲ ಪ್ರಾಣಿಗಳಿಗೂ ಹಿತವನ್ನು ಮಾಡುವದರಲ್ಲಿ (ರತಾಃ) ಆಸಕ್ತರಾಗಿ (ಅನಿದೇಶ್ಯಂ) ಇಗೋ, ಇದೆಂದು ಬೆಟ್ಟಿಟ್ಟು ತೋರಿಸುವದಕ್ಕೆ ಬರದೆ ಇರುವಂಥದ್ದಾಗಿಯೂ (ಅವ್ಯಕ್ತಂ) ಇಂದ್ರಿಯಗಳಿಗೆ ಗೋಚರವಲ್ಲದ್ದಾಗಿಯೂ (ಸರ್ವತ್ರಗಂ) ಆಕಾಶದಂತೆ ಎಲ್ಲೆಲ್ಲಿಯೂ ವ್ಯಾಪಿಸಿಕೊಂಡಿರುವಂಥದ್ದಾಗಿಯೂ (ಅಚಿಂತ್ಯಂ ಚ) ಮನಸ್ಸಿನಿಂದ ಉಹಿಸುವದಕ್ಕೆ ಕೂಡ ಆಗದಂಥದ್ದಾಗಿಯೂ (ಕೂಟಸ್ಥಂ) ಸಂಸಾರದ ದೋಷಗಳಿಗೆ ತೌರುಮನೆಯಾದ ಮಾಯಾಶಕ್ತಿಯ ಮೇಲೆ ಅಧಿಕಾರವನ್ನು ನಡೆಸುವದಾಗಿಯೂ ಅಥವಾ ಅಕ್ಕಸಾಲೆಯ ಮನೆಯ ಅಡಿಗಲ್ಲಿನಂತೆ ತನ್ನ ಆಧಾರದ ಮೇಲೆ ಎಷ್ಟೋ ವಿಕಾರಗಳು ನಡೆದರೂ ತಾನು ಯಾವ ಹೆಚ್ಚು ಕಡಿಮೆಯನ್ನೂ ಹೊಂದದೆ ಇರುವದಾಗಿಯೂ (ಅಚಲಂ) ಆದ್ದರಿಂದಲೆ ಅಲ್ಲಾಡದಂಥದ್ದಾಗಿಯೂ

(ಧ್ರುವಂ) ಆದ್ದರಿಂದಲೆ ನಾಶವೆಂಬ ಬದಲಾವಣೆಗೆ ಸಿಕ್ಕದೆ ಯಾವಾಗಲೂ ಇರುವಂಥದ್ದಾಗಿಯೂ ಇರುವ (ಅಕ್ಷರಂ) ನಿರ್ಗುಣಬ್ರಹ್ಮಸ್ವರೂಪವನ್ನು (ಪರ್ಮಪಾಸತೇ) ಎಣ್ಣೆಯ ಧಾರೆಯು ನಡುವೆ ಕಡಿದು ಹೋಗದೆ ಒಂದೇ ಎಳೆಯಾಗಿರುವಂತೆ ಬಹುಕಾಲ ಮನಸ್ಸಿನಲ್ಲಿ ಮತ್ತೊಂದು ವಿಷಯವನ್ನು ತಂದುಕೊಳ್ಳದೆ ಧ್ಯಾನಮಾಡುತ್ತಾರೋ (ತೇ) ಅವರು (ಮಾಮೇವ) ನನ್ನನ್ನೆ (ಪ್ರಾಪ್ನುವಂತಿ) ಪಡೆಯುತ್ತಾರೆ. ಅಥವಾ ಪಡೆಯುತ್ತಾರೆಂದು ಹೇಳುವದೇನು ? ಜ್ಞಾನಿಯು ನನ್ನ ಸ್ವರೂಪವೇ (7-18) ಎಂದು ಹೇಳಿದಂತೆ ಅವನಿಗೂ ನನಗೂ ಭೇದವೇ ಇಲ್ಲದ್ದರಿಂದ ಅವನಿಗೆ ಹೆಚ್ಚಿನವನೆಂಬ ಅಥವಾ ಕಡಿಮೆಯವನೆಂಬ ಮಾತು ಅನ್ವಯಿಸುವುದಿಲ್ಲ.

ಮತ್ತೇನೆಂದರೆ :—

ಕ್ಲೇಶೋಽಧಿಕತರಸ್ತೇಷಾಮವ್ಯಕ್ತಾಸಕ್ತಚೇತಸಾಮ್ |

ಅವ್ಯಕ್ತಾ ಹಿ ಗತಿದುಃಖಂ ದೇಹವದ್ಭಿರವಾಪ್ಯತೇ

|| 5 ||

(ಅವ್ಯಕ್ತಾಸಕ್ತಚೇತಸಾಂ) ನಿರ್ಗುಣಸ್ವರೂಪದಲ್ಲಿ ಮನಸ್ಸಿಟ್ಟಂಥ (ತೇಷಾಂ) ಅವರಿಗೆ (ಕ್ಲೇಶಃ) ಆಯಾಸವು (ಅಧಿಕತರಃ) ಬಹಳ ಹೆಚ್ಚು ಈಶ್ವರಪ್ರೀತ್ಯರ್ಥವಾದ ಕರ್ಮಗಳನ್ನು ಮಾಡುವದೇ ಮೊದಲಾದದ್ದೂ ಸಗುಣ ಬ್ರಹ್ಮದಲ್ಲಿ ಮನಸ್ಸನ್ನಿಡುವದೂ ಆಯಾಸಕರವೇ ಆದರೂ ನಿರ್ಗುಣಸ್ವರೂಪದಲ್ಲಿ ಮನಸ್ಸಿಡುವ ಆಯಾಸವು ಅದಕ್ಕಿಂತ ಹೆಚ್ಚಿನದು. (ಹಿ) ಏಕೆಂದರೆ (ಅವ್ಯಕ್ತಾ) ಇಂದ್ರಿಯಗಳಿಗೆ ಗೋಚರವಾಗದೆ ಇರುವಂಥ (ಗತಿಃ)<sup>1</sup> ಆ ನಿರ್ಗುಣಸ್ವರೂಪವು (ದೇಹವದ್ಭಿಃ) ದೇಹದಲ್ಲಿ ನಾನೆಂಬ ಅಭಿಮಾನ ಉಳ್ಳವರಿಂದ (ದುಃಖಂ) ಬಹು ಕಷ್ಟಪಟ್ಟು (ಅವಾಪ್ಯತೇ) ಪಡೆಯಲಾಗುವದು. ನನ್ನ ಉಪಾಸನೆಯು ಬಹಳ ಸುಲಭವೆಂದು ಹಿಂದೆ ನಾನು (9-2) ಹೇಳಿದ್ದು ದೇಹಾಭಿಮಾನವಿಲ್ಲದವರ ಮಾತು. ಸುಖವಾಗಿ ಸಾಧ್ಯವಾಗುವ ಸಗುಣೋಪಾಸನೆಯಿಂದಲೂ ಬಹು ಕಷ್ಟಕರವಾದ ನಿರ್ಗುಣೋಪಾಸನೆಯಿಂದಲೂ ನಾನೇ ದೊರೆಯುವೆನಾದರೂ ಸಗುಣೋಪಾಸಕರಿಗೆ ಬ್ರಹ್ಮಲೋಕದಲ್ಲಿ ಬಹುಕಾಲ ವಾಸಮಾಡಿದ ಮೇಲೆ ದೊರೆಯುವೆನು ; ನಿರ್ಗುಣೋಪಾಸಕರಿಗೆ ಈಗಲೇ ಇಲ್ಲಿಯೇ ದೊರೆಯುವೆನು.

1. ಸಾ ಕಾಷ್ಠಾ ಸಾ ಪರಾ ಗತಿಃ ಅದೇ ಕೊನೆಯದು ; ಅದೇ ಹೆಚ್ಚಿನ ಗತಿ - ಶ್ರು.

ಮತ್ತೊಂದೇನೆಂದರೆ :—

ಯೇ ತು ಸರ್ವಾಣಿ ಕರ್ಮಾಣಿ ಮಯಿ ಸಂನ್ಯಸ್ಯ ಮತ್ತರಾಃ  
ಅನನ್ಯೇನೈವ ಯೋಗೇನ ಮಾಂ ಧ್ಯಾಯಂತ ಉಪಾಸತೇ || 6 ||

ತೇಷಾಮಹಂ ಸಮುದ್ಧರ್ತಾ ಮೃತ್ಯುಸಂಸಾರಸಾಗರಾತ್ |  
ಭವಾಮಿ ನ ಚಿರಾತ್ಪಾರ್ಥ ಮಯ್ಯಾವೇಶಿತಚೇತಸಾಮ್ || 7 ||

(ಪಾರ್ಥ) ಅರ್ಜುನನೇ, ಕೇಳು. (ಯೇ ತು) ಮತ್ತೆಯಾರು (ಸರ್ವಾಣಿ) ತಾವು ಮಾಡುವಂಥ ಎಲ್ಲ (ಕರ್ಮಾಣಿ) ಕರ್ಮಗಳನ್ನು (ಮಯಿ) ಸಗುಣ ಸ್ವರೂಪನಾದ ನನ್ನಲ್ಲಿ (ಸಂನ್ಯಸ್ಯ) ಒಪ್ಪಿಸಿ ಬಿಟ್ಟು (ಮತ್ತರಾಃ) ವಾಸುದೇವನಾದ ನಾನೇ ತಮಗೆ ಹೆಚ್ಚಿನ ಗತಿಯೆಂದು ತಿಳಿದು (ಅನನ್ಯೇನೈವ) ವಿಶ್ವರೂಪನಾದ ನನ್ನನ್ನು ಬಿಟ್ಟು ಇನ್ನೊಂದನ್ನವಲಂಬಿಸದೆ ಇರುವ (ಯೋಗೇನ) ಒಂದೇ ಮನಸ್ಸಿನಿಂದ (ಮಾಂ) ನನ್ನನ್ನು (ಧ್ಯಾಯಂತಃ) ಧ್ಯಾನಮಾಡುತ್ತ (ಉಪಾಸತೇ) ಬಹುಕಾಲ ಅದನ್ನು ಸಾಗಿಸುವರೋ (ಮಯ್ಯಾವೇಶಿತಚೇತಸಾಂ) ನನ್ನಲ್ಲಿಯೇ ಮನಸ್ಸನ್ನಿಟ್ಟಿರುವಂಥ (ತೇಷಾಂ) ಅವರಿಗೆ (ನ ಚಿರಾತ್) ತಡವಿಲ್ಲದೆ (ಅಹಂ) ನಾನು (ಮೃತ್ಯುಸಂಸಾರಸಾಗರಾತ್) ಸಾವಿನಿಂದ ಕೂಡಿದ ಸಂಸಾರವೆಂಬ ಸಮುದ್ರದಿಂದ (ಸಮುದ್ಧರ್ತಾ) ಮೇಲಕ್ಕೆತ್ತಿಡುವವನು (ಭವಾಮಿ) ಆಗುವೆನು.

ಆ ನನ್ನ ಸಗುಣೋಪಾಸನೆಯ ರೀತಿ ಹೇಗೆಂದರೆ :—

ಮಯ್ಯೇವ ಮನ ಆಧತ್ಸ್ವ ಮಯಿ ಬುದ್ಧಿಂ ನಿವೇಶಯ |  
ನಿವಸಿಷ್ಯಸಿ ಮಯ್ಯೇವ ಅತ ಊರ್ಧ್ವಂ ನ ಸಂಶಯಃ || 8 ||

(ಮಯ್ಯೇವ) ವಿಶ್ವರೂಪನಾದ ನನ್ನಲ್ಲಿಯೇ (ಮನಃ) ಸಾಮಾನ್ಯ ಜ್ಞಾನ ಸಾಧನವಾದ ಮನಸ್ಸನ್ನು (ಆಧತ್ಸ್ವ) ಇಡು. (ಮಯಿ) ನನ್ನಲ್ಲಿಯೇ (ಬುದ್ಧಿಂ) ನಿಶ್ಚಯಾತ್ಮಕವಾದ ಬುದ್ಧಿಯನ್ನು (ನಿವೇಶಯ) ಇಡು. (ಅತ ಊರ್ಧ್ವಂ) ಈ ದೇಹವನ್ನು ಬಿಟ್ಟ ಮೇಲೆ (ಮಯ್ಯೇವ) ಕೊನೆಗೆ ನನ್ನಲ್ಲಿಯೇ (ನಿವಸಿಷ್ಯಸಿ) ವಾಸಮಾಡುತ್ತಿ ; (ನ ಸಂಶಯಃ) ಸಂದೇಹವಿಲ್ಲ.

ಅಥ ಚಿತ್ತಂ ಸಮಾಧಾತುಂ ನ ಶಕ್ನೋಷಿ ಮಯಿ ಸ್ಥಿರಮ್ |  
ಅಭ್ಯಾಸಯೋಗೇನ ತತೋ ಮಾಮಿಚ್ಛಾಪ್ತುಂ ಧನಂಜಯ || 9 ||

(ಧನಂಜಯ) ಅರ್ಜುನನೇ, ಕೇಳು. (ಅಥ) ಇನ್ನು, ಮೇಲೆ ಹೇಳಿದ

ರೀತಿಯಲ್ಲಿ (ಮಯಿ) ನನ್ನಲ್ಲಿ (ಚಿತ್ತಂ) ಮನಸ್ಸನ್ನು (ಸ್ಥಿರಂ) ಅಲ್ಲಾಡದಂತೆ (ಸಮಾಧಾತುಂ) ಚೆನ್ನಾಗಿ ನಿಲ್ಲಿಸುವದಕ್ಕೆ (ನ ಶಕ್ನೋಷಿ) ಸಮರ್ಥನಾಗದಿದ್ದರೆ (ತತಃ) ಆಮೇಲೆ (ಅಭ್ಯಾಸಯೋಗೇನ) ಮನಸ್ಸನ್ನು ಹಿಂದಿರುಗಿಸಿ ತಂದು ಮತ್ತೆ ಮತ್ತೆ ಹೊರಗಣ ಮೂರ್ತಿಗಳಲ್ಲಿ ಎಲ್ಲಿಯಾದರೂ ಒಂದೇ ಕಡೆ ನಿಲ್ಲಿಸುವ ಅಭ್ಯಾಸರೂಪವಾದ ಉಪಾಯದಿಂದ (ಮಾಂ) ವಿಶ್ವರೂಪನಾದ ನನ್ನನ್ನು (ಆಪ್ತಂ) ಪಡೆಯುವದಕ್ಕೆ (ಇಚ್ಛ) ಬಯಸು.

ಅಭ್ಯಾಸೇಽಪ್ಯಸಮುರ್ಥೋಽಸಿ ಮತ್ಕರ್ಮಪರಮೋ ಭವ |

ಮದರ್ಥಮಪಿ ಕರ್ಮಾಣಿ ಕುರ್ವನ್ಸಿದ್ಧಿಮವಾಪ್ಸ್ಯಸಿ

|| 10 ||

(ಅಭ್ಯಾಸೇಽಪಿ) ಮನಸ್ಸನ್ನು ಹಿಂದಕ್ಕೆ ತಂದು ಒಂದು ಕಡೆ ಇಡುವ ವಿಷಯದಲ್ಲಿ (ಅಸಮರ್ಥೋಽಸಿ) ಕೈಲಾಗದಿದ್ದರೆ (ಮತ್ಕರ್ಮಪರಮಃ) ನನ್ನ ಪ್ರೀತ್ಯರ್ಥವಾಗಿ ಕರ್ಮಗಳನ್ನು ಮಾಡುವದೇ ಮುಖ್ಯವೆಂದೆಣಿಸುವವನು (ಭವ) ಆಗು. (ಮದರ್ಥಂ) ತನ್ನ ದೇಹೇಂದ್ರಿಯಗಳ ಸುಖವಲ್ಲದೆ ನನಗೆ ಪ್ರೀತಿಯಾಗ ಲೆಂದು (ಕರ್ಮಾಣಿ) ಕರ್ಮಗಳನ್ನು (ಕುರ್ವನ್ಸಿ) ಮಾಡಿದರೂ (ಸಿದ್ಧಿಂ) ಚಿತ್ತಶುದ್ಧಿ ಯನ್ನೂ ಆಮೇಲೆ ಜ್ಞಾನವನ್ನೂ (ಅವಾಪ್ಸ್ಯಸಿ) ಪಡೆಯುತ್ತಿ.

ಅಥೈತದಪ್ಯಶಕ್ನೋಽಸಿ ಕರ್ತುಂ ಮದ್ಯೋಗಮಾಶ್ರಿತಃ |

ಸರ್ವಕರ್ಮಫಲತ್ಯಾಗಂ ತತಃ ಕುರು ಯತಾತ್ಮವಾನ್

|| 11 ||

(ಅಥ) ಇನ್ನು (ಏತದಪಿ) ಇದನ್ನಾದರೂ (ಕರ್ತುಂ) ಮಾಡುವದಕ್ಕೆ (ಅಶಕ್ನೋಽಸಿ) ಕೈಲಾಗದವನಾದರೆ (ತತಃ) ಆಮೇಲೆ (ಯತಾತ್ಮವಾನ್) ಮನಸ್ಸನ್ನು ಹಿಡಿತದಲ್ಲಿಟ್ಟುಕೊಂಡು (ಮದ್ಯೋಗಮಾಶ್ರಿತಃ) ಕರ್ಮಗಳನ್ನೆಲ್ಲ ನನಗೆ ಒಪ್ಪಿಸುತ್ತ ಮಾಡುವವನಾಗಿ (ಸರ್ವಕರ್ಮ ಫಲತ್ಯಾಗಂ) ನೀನು ಮಾಡುವ ಎಲ್ಲ ಕರ್ಮಗಳ ಫಲಗಳ ಮೇಲಿನ ಇಚ್ಛೆಯನ್ನು ಬಿಡುವ ಉದ್ಯೋಗವನ್ನು (ಕುರು) ಮಾಡು.

ಸರ್ವಕರ್ಮಫಲತ್ಯಾಗವನ್ನೇನೂ ಕಡಿಮೆಯದೆಂದು ತಿಳಿಯಬೇಡ. ಅದರ ಯೋಗ್ಯತೆ ಎಷ್ಟು ದೊಡ್ಡದೆಂದರೆ :—

ಶ್ರೇಯೋ ಹಿ ಜ್ಞಾನಮಭ್ಯಾಸಾಜ್ಞಾನಾದ್ಧ್ಯಾನಂ ವಿಶಿಷ್ಟತೇ |

ಧ್ಯಾನಾತ್ಕರ್ಮಫಲತ್ಯಾಗಸ್ತ್ಯಾಗಾಚ್ಛಾಂತಿರನಂತರಮ್

|| 12 ||

(ಅಭ್ಯಾಸಾತ್) ಹುಟ್ಟು ಸಾವುಗಳನ್ನು ಕಳೆದುಕೊಳ್ಳುವದಕ್ಕೇನು ಮಾಡಬೇಕೆಂಬುದರ ಕಡೆ ಮನಸ್ಸಿಟ್ಟು ಮತ್ತೆ ಮತ್ತೆ ವಿಚಾರವನ್ನೇ ಅಭ್ಯಾಸಮಾಡುವದಕ್ಕಿಂತಲೂ (ಜ್ಞಾನಂ) ಅದರ ನಿರ್ಣಯದ ತಿಳಿವಳಿಕೆಯು (ಶ್ರೇಯಃ ಹಿ) ಮೇಲಾದುದಷ್ಟೆ. (ಜ್ಞಾನಾತ್) ಆ ನಿರ್ಣಯದ ತಿಳಿವಳಿಕೆಗಿಂತಲೂ (ಧ್ಯಾನಂ) ಅದನ್ನೇ ಎಡೆಬಿಡದೆ ಧ್ಯಾನಮಾಡುವದು (ವಿಶಿಷ್ಟತೇ) ಹೆಚ್ಚಿನದು. (ಧ್ಯಾನಾತ್) ಆ ಧ್ಯಾನದಿಂದ (ಕರ್ಮ ಫಲತ್ಯಾಗಃ) ಕರ್ಮಫಲಗಳ ಆಶೆಯೆಲ್ಲ ಹೋಗುತ್ತದೆ. ಧ್ಯಾನದ ಬಲದಿಂದ ಆತ್ಮಜ್ಞಾನವೇ ಆಗಿ ಆತ್ಮನಿಗೆ ಯಾವ ಕರ್ಮಗಳ ಸಂಬಂಧವೂ ಇಲ್ಲವೆಂದ ತಿಳಿದು ಅವನ ಭಾಗಕ್ಕೆ ಕರ್ಮಗಳೇ ಇಲ್ಲವಾಗುವಾಗ ಅವುಗಳ ಫಲಗಳ ಮಾತಿನ್ನೆಲ್ಲಿಯದು ? (ತ್ಯಾಗಾತ್) ಫಲಾಪೇಕ್ಷೆಯೆಲ್ಲ ಹೋದ ಮೇಲೆ (ಶಾಂತಿಃ) ಹುಟ್ಟು ಸಾವುಗಳಡಗುವಿಕೆಯು (ಅನಂತರಂ) ಒಡನೆಯೆ ಆಗಿಬಿಡುವದು. ಮನಸ್ಸು ಅನೇಕ ಫಲಗಳನ್ನು ಬಯಸುವದರಿಂದಲೆ ಆ ಫಲಗಳನ್ನು ಕೊಡುವದಕ್ಕಾಗಿ ಹುಟ್ಟು ಸಾವುಗಳು ಬಂದು ಗಂಟುಬೀಳುವವು. ಫಲದ ಬಯಕೆಯೆಲ್ಲ ಹೋಗುತ್ತಲೆ ಹುಟ್ಟುಸಾವುಗಳು ಹೇಳುವದಕ್ಕೆ ಹೆಸರಿಲ್ಲದಂತೆ ಹೋಗುತ್ತವೆ. ಆಗ ಶಾಂತಿಯು ಸ್ವತಃಸಿದ್ಧವಾಗಿರುತ್ತದೆ. ಆದ್ದರಿಂದ ನಿಜವಾಗಿ ಫಲದಾಸೆ ಹುಟ್ಟಿದು ಹೋಗುವದೆಂಬುದು ಬಹುದೊಡ್ಡ ಯೋಗ್ಯತೆಯದು. ನೀನು ಅದನ್ನು ಈಗ ಸಾಧಿಸುವದಕ್ಕಾಗಿ ಪ್ರಯತ್ನದಿಂದ ಫಲತ್ಯಾಗಮಾಡುವದನ್ನು ಕಲಿ. ಈ ಪ್ರಯತ್ನವು ಬಲಿಯುತ್ತ ಬಲಿಯುತ್ತ ಕರ್ಮಯೋಗಿಯಾಗಿ ಧ್ಯಾನವನ್ನು ಮೈಗೂಡಿಸಿಕೊಂಡು ಜ್ಞಾನವನ್ನು ಪಡೆದು ಆತ್ಮಸ್ವರೂಪದಲ್ಲಿಯೇ ನೆಲೆಯಾಗಿರುವವನಾಗುತ್ತಿ.

ಸಾಧ್ಯವಾದ ಮಟ್ಟಿಗೆ ಅನುಕರಿಸಲೆಂದು ಇನ್ನು ನಿರ್ಗುಣೋಪಾಸಕರ ಧರ್ಮಗಳನ್ನು ಹೇಳುತ್ತೇನೆ ; ಕೇಳು —

ಅದ್ವೇಷ್ಟಾ ಸರ್ವಭೂತಾನಾಂ ಮೈತ್ರಃ ಕರುಣ ಏವ ಚ |

ನಿರ್ಮಮೋ ನಿರಹಂಕಾರಃ ಸಮದುಃಖಿಸುಖಃ ಕ್ಷಮಿಾ

|| 13 ||

(ಸರ್ವಭೂತಾನಾಂ) ಯಾವ ಪ್ರಾಣಿಗಳ ವಿಷಯದಲ್ಲಿಯೂ - ತನಗೆ ವಿರೋಧಿಯಾದ ಪ್ರಾಣಿಯ ವಿಷಯದಲ್ಲಿ ಕೂಡ (ಅದ್ವೇಷ್ಟಾ) ಹಗೆತನವಿಲ್ಲದೆ ತನ್ನಂತೆ ನೋಡುತ್ತಿರುವನು. (ಮೈತ್ರಃ) ಅಷ್ಟೇ ಅಲ್ಲ ; ಗೆಳೆಯನಾಗಿರುವನು. (ಕರುಣ ಏವ ಚ) ದುಃಖಿತರ ವಿಷಯದಲ್ಲಿ ಮರುಕವುಳ್ಳವನಾಗಿರುವನು.

(ನಿರ್ಮಮಃ) ದೇಹದಲ್ಲಿಯೂ ಕೂಡ ನನ್ನದೆಂಬಭಿಮಾನವಿಲ್ಲದಿರುವನು. (ನಿರಹಂಕಾರಃ) ಆಚಾರ, ವಿದ್ಯೆ- ಮೊದಲಾದವುಗಳಲ್ಲಿ ತಾನು ಹೆಚ್ಚಿನವನೆಂಬ ಗರ್ವವಿಲ್ಲದಿರುವನು. (ಸಮದುಃಖಿಸುಖಃ) ದುಃಖ ಬಂತೆಂದು ತಗ್ಗದೆ ಸುಖ ಬಂತೆಂದು ಹಿಗ್ಗದೆ ಒಂದೇ ರೀತಿಯಲ್ಲಿರುವನು. (ಕ್ಷಮಿಾ) ಮತ್ತೊಬ್ಬರು ಬೈದರೂ ಹೊಡೆದರೂ ತಳಮಳವನ್ನು ಹೊಂದದಿರುವನು.

ಸಂತುಷ್ಟಃ ಸತತಂ ಯೋಗೀ ಯತಾತ್ಮಾ ದೃಢನಿಶ್ಚಯಃ |

ಮಯ್ಯರ್ಪಿತಮನೋಬುದ್ಧಿಯೋ ಮದ್ಭಕ್ತಃ ಸ ಮೇ ಪ್ರಿಯಃ || 14 ||

(ಯಃ) ಯಾವನು (ಸತತಂ) ಯಾವಾಗಲೂ (ಸಂತುಷ್ಟಃ) ಬದುಕಿರುವದಕ್ಕೆ ತಕ್ಕಷ್ಟು ಅನ್ನವಸ್ತುಗಳಾದರೂ ಸಿಕ್ಕಿದರೂ ಸಿಕ್ಕದಿದ್ದರೂ ತೃಪ್ತನಾಗಿರುವನೋ (ಯೋಗೀ) ಮನಸ್ಸನ್ನು ಬಿಗಿಹಿಡಿದಿರುವನೋ (ಯಾತಾತ್ಮಾ) ಶರೀರ ಮೊದಲಾದವುಗಳನ್ನೆಲ್ಲ ವಶದಲ್ಲಿಟ್ಟುಕೊಂಡಿರುವನೋ (ದೃಢನಿಶ್ಚಯಃ) ಆತ್ಮ ಸ್ವರೂಪದ ವಿಷಯವನ್ನು ಸಂಶಯವಿಲ್ಲದಂತೆ ತಿಳಿದಿರುವನೋ (ಮಯ್ಯರ್ಪಿತ ಮನೋಬುದ್ಧಿಃ) ಮನಸ್ಸನ್ನೂ ಬುದ್ಧಿಯನ್ನೂ ಹೊರಕ್ಕೆ ಹೋಗಗೊಡದೆ ನನಗೇ ಒಪ್ಪಿಸಿಬಿಟ್ಟಿರುವನೋ (ಸಃ) ಆ (ಮದ್ಭಕ್ತಃ) ನನ್ನ ಭಕ್ತನು (ಮೇ) ನನಗೆ (ಪ್ರಿಯಃ) ಬೇಕಾದವನು.

ಯಸ್ಮಾನ್ನೋದ್ವಿಜತೇ ಲೋಕೋ ಲೋಕಾನ್ನೋದ್ವಿಜತೇ ಚ ಯಃ |

ಹರ್ಷಾಮರ್ಷಭಯೋದ್ವೇಗೈರ್ಮುಕ್ತೋ ಯಃ ಸ ಚ ಮೇ ಪ್ರಿಯಃ ||

(ಯಸ್ಮಾತ್) ಯಾವನಿಂದ (ಲೋಕಃ) ಯಾರೂ (ನೋದ್ವಿಜತೇ) ತಳಮಳವನ್ನು ಹೊಂದುವದಿಲ್ಲವೋ (ಲೋಕಾತ್) ಜನರಿಂದ (ಯಃ) ಯಾವನು (ನೋದ್ವಿಜತೇ ಚ) ತಾನೂ ತಳಮಳವನ್ನು ಹೊಂದುವದಿಲ್ಲವೋ (ಹರ್ಷಾಮರ್ಷಭಯೋದ್ವೇಗೈಃ) ತನಗೆ ಬೇಕಾದ್ದು ದೊರೆಯಿತೆಂದು ಮನಸ್ಸು ಉಬ್ಬುವದು, ಮತ್ತೊಬ್ಬರ ಏಳಿಗೆಯನ್ನು ಸಹಿಸದಿರುವದು, ದುಷ್ಟಮೃಗಾದಿಗಳ ಹೆದರಿಕೆ, ಒಂಟಿಯಾಗಿ ಹೇಗಿರಲೆಂಬ ತಳಮಳ - ಇವುಗಳಿಂದ (ಯಃ) ಯಾವನು (ಮುಕ್ತಃ) ಬಿಡಲ್ಪಟ್ಟವನಾಗಿರುವನೋ (ಸ ಚ) ಅವನೂ (ಮೇ) ನನಗೆ (ಪ್ರಿಯಃ) ಬೇಕಾದವನು.

ಅನಪೇಕ್ಷಃ ಶುಚಿದರ್ಶನ ಉದಾಸೀನೋ ಗತವ್ಯಥಃ |

ಸರ್ವಾರಂಭಪರಿತ್ಯಾಗೀ ಯೋ ಮದ್ಭಕ್ತಃ ಸ ಮೇ ಪ್ರಿಯಃ || 16 ||

(ಯಃ) ಯಾವನು (ಅನಪೇಕ್ಷಃ) ದೇಹೇಂದ್ರಿಯಾದಿಗಳ ಸುಖಕ್ಕೆಂದು ಏನನ್ನೂ ಬಯಸದಿರುವನೋ (ಶುಚಿಃ) ಹೊರಗೂ ಒಳಗೂ ಶುಚಿಯಾಗಿರುವನೋ (ದಕ್ಷಃ) ಸಮರ್ಥನಾಗಿರುವನೋ (ಉದಾಸೀನಃ) ಯಾರ ಪಕ್ಷವನ್ನೂ ಹಿಡಿಯದಿರುವನೋ (ಗತವ್ಯಥಃ) ಹೆದರಿಕೆಯನ್ನು ಕಳೆದುಕೊಂಡಿರುವನೋ (ಸರ್ವಾರಂಭಪರಿತ್ಯಾಗೀ) ತನ್ನ ದೇಹೇಂದ್ರಿಯಗಳ ಸುಖಕ್ಕೆಂದು ಯಾವ ಉದ್ಯೋಗವನ್ನೂ ಹಿಡಿಯದಿರುವನೋ (ಸಃ) ಆ (ಮದ್ಭಕ್ತಃ) ನನ್ನ ಭಕ್ತನು (ಮೇ) ನನಗೆ (ಪ್ರಿಯಃ) ಬೇಕಾದವನು.

ಯೋ ನ ಹೃಷ್ಯತಿ ನ ದ್ವೇಷ್ಠಿ ನ ಶೋಚತಿ ನ ಕಾಂಕ್ಷತಿ |

ಶುಭಾಶುಭಪರಿತ್ಯಾಗೀ ಭಕ್ತಿಮಾನ್ಯಃ ಸ ಮೇ ಪ್ರಿಯಃ || 17 ||

(ಯಃ) ಯಾವನು (ನ ಹೃಷ್ಯತಿ) ಬೇಕಾದದ್ದು ದೊರೆಯಿತೆಂದು ಹಿಗ್ಗುವದಿಲ್ಲವೋ (ನ ದ್ವೇಷ್ಠಿ) ಬೇಡವಾದದ್ದು ಗಂಟುಬಿತ್ತೆಂದು ದ್ವೇಷಿಸುವದಿಲ್ಲವೋ (ನ ಶೋಚತಿ) ಬೇಕಾಗಿದದ್ದು ಹೋಯಿತೆಂದು ಅಳುವದಿಲ್ಲವೋ (ನ ಕಾಂಕ್ಷತಿ) ಬೇಕಾದದ್ದೊಂದು ದೊರೆಯಬೇಕೆಂದು ಬಯಸುವದಿಲ್ಲವೋ (ಶುಭಾಶುಭಪರಿತ್ಯಾಗೀ) ತನಗೆ ಒಳ್ಳೆಯದಾಗುವ ಅಥವಾ ಕೆಟ್ಟದಾಗುವ ಕರ್ಮಗಳನ್ನೆಲ್ಲ ಬಿಟ್ಟಿರುವಂಥ ಮತ್ತು (ಭಕ್ತಿಮಾನ್) ನನ್ನಲ್ಲಿ ಪ್ರೇಮಾತಿಶಯವುಳ್ಳವನಾಗಿರುವಂಥ (ಸಃ) ಅವನು (ಮೇ) ನನಗೆ (ಪ್ರಿಯಃ) ಬೇಕಾದವನು.

ಸಮಃ ಶತ್ೌ ಚ ಮಿತ್ರೇ ಚ ತಥಾ ಮಾನಾಪಮಾನಯೋಃ |

ಶೀತೋಷ್ಣ ಸುಖದುಃಖೇಷು ಸಮಃ ಸಂಗವಿವರ್ಜಿತಃ || 18 ||

(ಶತ್ೌ ಚ) ಅಪಕಾರಮಾಡುವ ಹಗೆಯಲ್ಲಿಯೂ (ಮಿತ್ರೇ ಚ) ಉಪಕಾರಮಾಡುವ ಗೆಳೆಯನಲ್ಲಿಯೂ (ತಥಾ) ಹಾಗೆಯೇ (ಮಾನಾಪಮಾನಯೋಃ) ತನಗೆ ಪೂಜೆ ದೊರೆತಾಗ ಮತ್ತು ಅವಮಾನವಾದಾಗ (ಸಮಃ) ಅವೆಲ್ಲ ತನ್ನ ಕರ್ಮದ ಫಲಗಳೆಂದು ತಿಳಿದು ಒಂದೇ ರೀತಿ ಇರುವನು. (ಶೀತೋಷ್ಣಸುಖದುಃಖೇಷು) ಶೀತ, ಉಷ್ಣ, ಸುಖ, ದುಃಖ-ಇವುಗಳಲ್ಲಿ (ಸಮಃ) ಒಂದೇ ರೀತಿ ಇರುವನು. (ಸಂಗವಿವರ್ಜಿತಃ) ವಿಷಯಗಳ ಮೇಲಿನ ಪ್ರೀತಿಯನ್ನು ಬಿಟ್ಟಿರುವನು.

ತುಲ್ಯನಿಂದಾಸ್ತುತಿಮೌರ್ನೀ ಸಂತುಷ್ಟೋ ಯೇನ ಕೇನಚಿತ್ |

ಅನಿಕೇತಃ ಸ್ಥಿರಮತಿರ್ಭಕ್ತಿಮಾನ್ಯೇ ಪ್ರಿಯೋ ನರಃ || 19 ||



(ತುಲ್ಯನಿಂದಾಸ್ತುತಿಃ) ಹೊಗಳಿಕೆಯನ್ನೂ ಬೈಗುಳಗಳನ್ನೂ ಸಮವಾಗಿ ನೋಡುವವನು (ಮೌನೀ) ಹರಟದೆ ಇರುವವನು (ಯೇನ ಕೇನಚಿತ್) ಬದುಕಿರುವಷ್ಟಕ್ಕೆ ಏನು ಸಿಕ್ಕಿದರೂ (ಸಂತುಷ್ಟಃ) ಸಾಕೆಂದಿರುವವನು (ಅನಿಕೇತಃ) ಇಂಥದ್ದೇ ವಾಸಸ್ಥಲವೆಂಬ ನಿಯಮವಿಲ್ಲದವನು (ಸ್ಥಿರಮತಿಃ) ಆತ್ಮವಿಚಾರದಲ್ಲಿ ಬುದ್ಧಿಯು ನೆಲೆಗೊಂಡಿರುವವನು (ಭಕ್ತಿಮಾನ್) ಹೀಗೆ ನನ್ನ ಮೇಲೇ ಭಕ್ತಿಯುಳ್ಳಂಥ (ನರಃ) ಮನುಷ್ಯನು (ಮೇ) ನನಗೆ (ಪ್ರಿಯಃ) ಬೇಕಾದವನು.

ಇಷ್ಟೆಲ್ಲ ಧರ್ಮಗಳನ್ನೂ ಚೆನ್ನಾಗಿ ಮೈಗೂಡಿಸಿಕೊಂಡಿರುವವರು ನನಗೆ ಬೇಕಾದವರೆಂದಿಷ್ಟೇ ಅಲ್ಲ —

ಯೇ ತು ಧರ್ಯ್ಯಾಮೃತಮಿದಂ ಯಥೋಕ್ತಂ ಪರ್ಯುಪಾಸತೇ |

ಶ್ರದ್ಧಧಾನಾ ಮತ್ಪರಮಾ ಭಕ್ತಾಸ್ತೇಽತೀವ ಮೇ ಪ್ರಿಯಾಃ || 20 ||

(ಯೇತು) ಮತ್ತೆ ಯಾರು (ಇದಂ) ಈ (ಯಥೋಕ್ತಂ) ಮೇಲೆ ಹೇಳಿದಂಥ (ಧರ್ಯ್ಯಾಮೃತಂ) ಮೋಕ್ಷಕ್ಕೆ ಸಾಧನವಾದ್ದರಿಂದ ಅಮೃತವೆನಿಸಿದ ಧರ್ಮಸಮೃತವಾದ ನಡವಳಿಕೆಗಳನ್ನು (ಪರ್ಯುಪಾಸತೇ) ಎಡೆಬಿಡದೆ ಮೈಗೂಡಿಸಿ ಕೊಳ್ಳುವ ಯತ್ನವನ್ನು ಮಾಡುತ್ತಿರುತ್ತಾರೋ ಆ (ಶ್ರದ್ಧಧಾನಾಃ) ಇದರಿಂದ ತಮ್ಮ ಉದ್ಧಾರವಾಗುವದೆಂದು ವಿಶ್ವಾಸವಿಟ್ಟಂಥ ಮತ್ತು (ಮತ್ಪರಮಾಃ) ನಿರ್ಗುಣ ಬ್ರಹ್ಮಸ್ವರೂಪವೇ ತಮ್ಮ ಹೆಚ್ಚಿನ ಗತಿಯೆಂದು ತಿಳಿದಿರುವಂಥ (ಭಕ್ತಾಃ) ಪರಮಾರ್ಥಜ್ಞಾನ ಸ್ವರೂಪವಾದ ಭಕ್ತಿಯುಳ್ಳ (ತೇ) ಅವರು (ಮೇ) ನನಗೆ (ಅತೀವ ಪ್ರಿಯಾಃ) ಬಹಳ ಬೇಕಾದವರು.

ಇಲ್ಲಿಗೆ ಭಕ್ತಿಯೋಗವೆಂಬ  
ಹನ್ನೆರಡನೆ ಅಧ್ಯಾಯವು ಮುಗಿಯಿತು.



## ಹದಿಮೂರನೆ ಅಧ್ಯಾಯ

ನಿರ್ಗುಣೋಪಾಸಕರ ಧರ್ಮವಿಶೇಷಗಳನ್ನು ಹೇಳಿದ ಮೇಲೆ ಯಾವ ಜ್ಞಾನದ ಬಲದಿಂದ ಅವರಲ್ಲಿ ಆ ಗುಣಗಳಿರುವವೂ ಅಂಥ ಆತ್ಮಜ್ಞಾನವನ್ನು ಅರ್ಜುನನಿಗೆ ತಿಳಿಸಬೇಕೆಂದು,

<sup>1</sup>ಶ್ರೀಭಗವಾನುವಾಚ ಶ್ರೀಕೃಷ್ಣನು ಹೇಳಿದ್ದು :—

ಇದಂ ಶರೀರಂ ಕೌಂತೇಯ ಕ್ಷೇತ್ರಮಿತ್ಯಭಿಧೀಯತೇ |

ಏತದ್ಯೋ ವೇತ್ತಿ ತಂ ಪ್ರಾಹುಃ ಕ್ಷೇತ್ರಜ್ಞ ಇತಿ ತದ್ವಿದಃ || 1 ||

(ಕೌಂತೇಯ) ಅರ್ಜುನನೇ, ಕೇಳು. ನನ್ನ ಮಾಯಾಶಕ್ತಿಯು ಅಪರಾ, ಪರಾ- ಎಂದೆರಡು ಬಗೆಯಾಗಿರುವದೆಂದು ಹಿಂದೆ ಹೇಳಿದ್ದೆನಷ್ಟೆ (7-4, 5). ಆ ಅಪರಾ ಎಂಬುದಕ್ಕೆ ಕ್ಷೇತ್ರವೆಂದೂ ಪರಾ ಎಂಬುದಕ್ಕೆ ಕ್ಷೇತ್ರಜ್ಞನೆಂದೂ ಹೆಸರಿಟ್ಟು ಅದನ್ನು ಇಲ್ಲಿ ಬೆಳೆಸಿ ಹೇಳುತ್ತೇನೆ; ಕೇಳು. (ಇದಂ) ಈ (ಶರೀರಂ) ಶರೀರವು (ಕ್ಷೇತ್ರಂ) ಕ್ಷೇತ್ರವು (ಇತಿ) ಎಂದು (ಅಭಿಧೀಯತೇ) ಹೇಳಲಾಗುವದು. ಕ್ಷೇತ್ರವೆಂಬ ಮಾತಿಗೆ ತಾನಾಗಿ ಕ್ಷಯಿಸಿ ಹೋಗುವದೆಂತಲೂ ಕರ್ಮಫಲಗಳಿಗೆ ಆಧಾರವಾಗಿ ಸಂಸಾರವೆಂಬ ವೃಕ್ಷವನ್ನು ಬೆಳೆಸುವ ಹೊಲದಂತಿರುವದೆಂತಲೂ ಅರ್ಥ. (ಏತತ್) ಈ ಶರೀರವನ್ನು (ಯಃ) ಯಾವನು (ವೇತ್ತಿ) ಉಗುರ ಮೊನೆಯಿಂದ ಕೂದಲ ತುದಿಯವರೆಗೂ ತನ್ನ ಎದುರಿನ ವಸ್ತುವಾಗಿ ಮಾಡಿ ಕೊಂಡು ತಾನು ಅದಕ್ಕೆ ಬೇರೆಯಾದವನಾಗಿ ನೋಡುವನೋ (ತಂ) ಅವನನ್ನು (ತದ್ವಿದಃ) ಆ ಕ್ಷೇತ್ರ ಕ್ಷೇತ್ರಜ್ಞಸ್ವರೂಪಗಳನ್ನರಿತವನು (ಕ್ಷೇತ್ರಜ್ಞ ಇತಿ) ಕ್ಷೇತ್ರಜ್ಞನೆಂದು ಎಂದರೆ ಶರೀರವನ್ನು ತನಗಿಂತ ಬೇರೆಯಾಗಿ ತಿಳಿಯುವವನೆಂದು (ಪ್ರಾಹುಃ) ಹೇಳುತ್ತಾರೆ.

1. ಒಂದು ಪ್ರತಿಯಲ್ಲಿ ಈ ಮಾತಿಗೆ ಮೊದಲು ಅರ್ಜುನನು “ಪ್ರಕೃತಿಂ ಪುರುಷಂ ಚೈವ ಕ್ಷೇತ್ರಂ ಕ್ಷೇತ್ರಜ್ಞಮೇವ ಚ | ಏತದ್ವೇದಿತುಮಿಚ್ಛಾಮಿ ಜ್ಞಾನಂ ಜ್ಞೇಯಂ ಚ ಕೇಶವ ||” ಶ್ರೀಕೃಷ್ಣನೇ, ಪ್ರಕೃತಿಯೆಂದರೇನು? ಪುರುಷನೆಂದರೇನು? ಕ್ಷೇತ್ರವೆಂದರೇನು? ಕ್ಷೇತ್ರಜ್ಞನೆಂದರೇನು? ಜ್ಞಾನವೆಂದರೇನು? ಜ್ಞೇಯವೆಂದರೇನು? ಇದನ್ನು ತಿಳಿಯಬೇಕೆಂದು ಬಯಸುತ್ತೇನೆ - ಎಂದಿದೆ. ಇದನ್ನು ಯಾವ ವ್ಯಾಖ್ಯಾನಕಾರರೂ ಹಿಡಿದಿಲ್ಲ.

ಕ್ಷೇತ್ರಕ್ಷೇತ್ರಜ್ಞಸ್ವರೂಪವನ್ನು ಇಷ್ಟು ಮಾತ್ರ ತಿಳಿದರೆ ಸಾಲದು.  
ಮತ್ತೇನೆಂದರೆ :—

ಕ್ಷೇತ್ರಜ್ಞಂ ಚಾಪಿ ಮಾಂ ವಿದ್ಧಿ ಸರ್ವಕ್ಷೇತ್ರೇಷು ಭಾರತ |

ಕ್ಷೇತ್ರಕ್ಷೇತ್ರಜ್ಞಯೋರ್ಜ್ಞಾನಂ ಯತ್ತಜ್ಞಾನಂ ಮತಂ ಮಮ

|| 2 ||

(ಭಾರತ) ಅರ್ಜುನನೇ, ಕೇಳು. (ಸರ್ವಕ್ಷೇತ್ರೇಷು) ಬ್ರಹ್ಮನ ಮೊದಲು ಗೊಂಡು ಮೋಟುಮರದವರೆಗಿನ ಎಲ್ಲ ಶರೀರಗಳಲ್ಲಿಯೂ ಇರುವಂಥ (ಕ್ಷೇತ್ರಜ್ಞಂ ಚಾಪಿ) ಕ್ಷೇತ್ರಜ್ಞನನ್ನು (ಮಾಂ) ಹುಟ್ಟು ಸಾವುಗಳಿಲ್ಲದ ಬ್ರಹ್ಮ ಸ್ವರೂಪವಾದ ನನ್ನನ್ನಾಗಿ (ವಿದ್ಧಿ) ತಿಳಿ. ಜಗತ್ತಿನಲ್ಲಿ ಕ್ಷೇತ್ರಕ್ಷೇತ್ರಜ್ಞರನ್ನು ಬಿಟ್ಟು ಇನ್ನೇನೂ ಇಲ್ಲವಾದ್ದರಿಂದ (ಕ್ಷೇತ್ರಕ್ಷೇತ್ರಜ್ಞಯೋಃ) ತಿಳಿಯಬೇಕಾದ ಕ್ಷೇತ್ರ, ಕ್ಷೇತ್ರಜ್ಞ- ಎಂಬೀ ಎರಡರ (ಜ್ಞಾನಂ) ಜ್ಞಾನವೆಂಬುವದು (ಯತ್) ಯಾವದೋ (ತತ್) ಅದು (ಜ್ಞಾನಂ) ಸರಿಯಾದ ಜ್ಞಾನವೆಂದು (ಮಮ) ನನ್ನ (ಮತಂ) ಅಭಿಪ್ರಾಯವು. ಎಷ್ಟೋ ಜನರು ವಿಚಾರಕಾಲದಲ್ಲಿ ತಮ್ಮ ಸ್ವರೂಪವು ಶರೀರಕ್ಕಿಂತ ಬೇರೆಯೆಂದು ತಿಳಿಯುವರಾದರೂ ಆ ತಮ್ಮ ಆತ್ಮವು ಆ ಒಂದು ಶರೀರಮಾತ್ರದ ಸ್ವಾಮಿಯೆಂತಲೂ ನಾಶವಾಗುವಂಥದ್ದೆಂತಲೂ ಏನಾದರೂ ಕರ್ಮಗಳನ್ನು ಮಾಡುತ್ತ ಫಲಗಳನ್ನು ಅನುಭವಿಸುತ್ತಿರುವದೆಂತಲೂ ತಿಳಿದಿರುತ್ತಾರೆ. ಅದನ್ನು ತಪ್ಪೆಂದೂ ಆ ಆತ್ಮವೆ ಎಲ್ಲ ಶರೀರಗಳ ಸ್ವಾಮಿಯೆಂದೂ ಅದು ನಾಶವಾಗದೆ ಎಂದೆಂದಿಗೂ ಹಾಗೆಯೇ ಇರುವದೆಂದೂ ಅದಕ್ಕೆ ಕರ್ಮಗಳ ಮತ್ತು ಅವುಗಳ ಫಲಗಳ ಸಂಬಂಧವಿಲ್ಲವೆಂದೂ ತಿಳಿಯಬೇಕು.

ಈ ಅಭಿಪ್ರಾಯವು ಹೇಗೆ ಸಮಂಜಸವೆಂಬುದನ್ನು ವಿವರಿಸುತ್ತೇನೆ ;  
ಕೇಳು :—

ತತ್ಕ್ಷೇತ್ರಂ ಯಚ್ಚ ಯಾದೃಕ್ಷ್ಣ ಯದ್ವಿಕಾರಿ ಯತಶ್ಚ ಯತ್ |

ಸ ಚ ಯೋ ಯತ್ಪ್ರಭಾವಶ್ಚ ತತ್ಸಮಾಸೇನ ಮೇ ಶೃಣು

|| 3 ||

(ತತ್) ಮೇಲೆ ಹೇಳಿದ (ಕ್ಷೇತ್ರಂ) ಕ್ಷೇತ್ರವೆನ್ನುವದು (ಯಚ್ಚ) ಯಾವ ಸ್ವಭಾವದ್ದು? (ಯಾದೃಕ್ಷ್ಣ) ಇಚ್ಛೆ ಮೊದಲಾದ ಯಾವ ಧರ್ಮಗಳನ್ನುಳ್ಳದ್ದು? (ಯದ್ವಿಕಾರಿ) ಇಂದ್ರಿಯ ಮೊದಲಾದ ಯಾವ ವಿಕಾರಗಳನ್ನುಳ್ಳದ್ದು? (ಯತಶ್ಚ) ಯಾವ ಕಾರಣದಿಂದ (ಯತ್) ಯಾವ ಕಾರ್ಯ? (ಸ ಚ) ಆ ಕ್ಷೇತ್ರಜ್ಞನಾದರೂ (ಯಃ) ಯಾವ ಸ್ವಭಾವದವನು? (ಯತ್ಪ್ರಭಾವಶ್ಚ)

ಏನೇನು ಶಕ್ತಿವಿಶೇಷಗಳುಳ್ಳವನು ? (ತತ್ ) ಆ ಕ್ಷೇತ್ರಕ್ಷೇತ್ರಜ್ಞರ ನಿಜಸ್ಥಿತಿಯನ್ನು (ಸಮಾಸೇನ) ಸಂಕ್ಷೇಪವಾಗಿ ಹೇಳುವ (ಮೇ) ನನ್ನ ಮಾತನ್ನು (ಶೃಣು) ಕೇಳು.

ಈ ಕ್ಷೇತ್ರಕ್ಷೇತ್ರಜ್ಞರ ನಿಜಸ್ಥಿತಿಯು ಬಹುದೊಡ್ಡ ವಿಷಯ. ಹೇಗೆಂದರೆ :—

ಋಷಿಭಿರ್ಬಹುಧಾ ಗೀತಂ ಛಂದೋಭಿರ್ವಿವಿಧೈಃ ಪೃಥಕ್ |

ಬ್ರಹ್ಮಸೂತ್ರಪದ್ಯಶ್ಲೋಕೈವ ಹೇತುಮದ್ಭಿರ್ವಿನಿಶ್ಚಿತೈಃ

|| 4 ||

(ಋಷಿಭಿಃ) ಯೋಗಶಾಸ್ತ್ರವನ್ನತ್ತಿ ಹಿಡಿಯುವ ವಸಿಷ್ಠರೇ ಮೊದಲಾದ ಋಷಿಗಳಿಂದಲೂ (ವಿವಿಧೈಃ) ನಾನಾ ಬಗೆಯಾಗಿರುವ (ಛಂದೋಭಿಃ) ಕರ್ಮಕಾಂಡದ ವೇದವಾಕ್ಯಗಳಿಂದಲೂ (ಹೇತುಮದ್ಭಿಃ) ಕಾರಣಗಳನ್ನು ಕೊಡುವದರಿಂದ (ವಿನಿಶ್ಚಿತೈಃ) ಹೀಗೆಯೇ ಸರಿಯೆಂದು ಗೊತ್ತುಮಾಡಿ ಹೇಳಿರುವ (ಬ್ರಹ್ಮಸೂತ್ರಪದ್ಯಶ್ಲೋಕೈವ) ಬ್ರಹ್ಮಸ್ವರೂಪವನ್ನು ಸೂಚಿಸುವ ಮಾತುಗಳಿರುವ ಉಪನಿಷದ್ವಾಕ್ಯಗಳಿಂದಲೂ (ಪೃಥಕ್) ಬೇರೆಬೇರೆಯಾಗಿ (ಬಹುಧಾ) ಅನೇಕ ಬಗೆಯಾಗಿ (ಗೀತಂ) ಹೇಳಲ್ಪಟ್ಟಿರುವದು.

ಅದರಲ್ಲಿ ಕ್ಷೇತ್ರಲಕ್ಷಣವನ್ನು ಕೇಳು :—

ಮಹಾಭೂತಾನ್ಯಹಂಕಾರೋ ಬುದ್ಧಿರವ್ಯಕ್ತಮೇವ ಚ |

ಇಂದ್ರಿಯಾಣಿ ದಶೈಕಂ ಚ ಪಂಚಚೇಂದ್ರಿಯಗೋಚರಾಃ

|| 5 ||

ಇಚ್ಛಾದ್ವೇಷಃ ಸುಖಂ ದುಃಖಂ ಸಂಘಾತಶ್ಚೇತನಾ ದೃತಿಃ |

ಏತತ್ಕ್ಷೇತ್ರಂ ಸಮಾಸೇನ ಸವಿಕಾರಮುದಾಹೃತಮ್

|| 6 ||

(ಮಹಾಭೂತಾನಿ) ಬಿಡಿಬಿಡಿಯಾದ ಎಲ್ಲ ವಸ್ತುಗಳಲ್ಲಿಯೂ ವ್ಯಾಪಿಸಿ ಕೊಂಡಿರುವ ನೆಲ, ಜಲ, ಅಗ್ನಿ, ವಾಯು, ಆಕಾಶ- ಈ ಸೂಕ್ಷ್ಮ ಭೂತಗಳು. (ಅಹಂಕಾರಃ) ಆ ಮಹಾಭೂತಗಳಿಗೂ ಕಾರಣವಾಗಿ ಶರೀರದಲ್ಲಿ ನಾನು ನಾನೆಂದು ತೋರಿಕೊಳ್ಳುವಂಥ ಅಹಂಕಾರತತ್ತ್ವವು. (ಬುದ್ಧಿಃ) ಅಹಂಕಾರಕ್ಕೂ ಕಾರಣವಾದ ಮಹತ್ತತ್ತ್ವವು. (ಅವ್ಯಕ್ತಮೇವ ಚ) ಬುದ್ಧಿಗೂ ಕಾರಣವಾದ ಮಾಯಾಶಕ್ತಿ (ದಶ) ಹತ್ತು (ಇಂದ್ರಿಯಾಣಿ) ಇಂದ್ರಿಯಗಳು - ಐದು ಕರ್ಮೇಂದ್ರಿಯಗಳು ಐದು ಜ್ಞಾನೇಂದ್ರಿಯಗಳು. (ಏಕಂ ಚ) ಅಂತಃಕರಣ ಒಂದು. (ಇಂದ್ರಿಯ ಗೋಚರಾಃ) ಐದು ಜ್ಞಾನೇಂದ್ರಿಯಗಳಿಗೆ

ಸಂಬಂಧಿಸಿದಂಥ (ಪಂಚ ಚ ) ಶಬ್ದ, ಸ್ಪರ್ಶ, ರೂಪ, ರಸ, ಗಂಧ - ಎಂಬ ವಿಷಯಗಳು (ಇಚ್ಛಾ ) ಹಿಂದೆ ಸುಖವಾಗಿ ಕಂಡದ್ದು ಮತ್ತೆ ದೊರೆಯಲೆಂಬ ಬಯಕೆ. (ದ್ವೇಷಃ) ಹಿಂದೆ ದುಃಖವಾಗಿ ಕಂಡದ್ದು ಈಗ ತೊಲಗಲೆಂಬ ಹಗೆತನ. (ಸುಖಂ) ಮನಸ್ಸಿನ ಪ್ರಸನ್ನತೆಗೆ ಸಾಧನವಾದ ಅನುಕೂಲ. (ದುಃಖಂ) ಮನಸ್ಸಿನ ತಳಮಳಕ್ಕೆ ಸಾಧನವಾದ ಅನನುಕೂಲ. (ಸಂಘಾತಃ) ದೇಹ, ಇಂದ್ರಿಯ - ಮೊದಲಾದ ದ್ರವ್ಯಗಳ ಗುಂಪು. (ಚೇತನಾ) ಕಾದ ಕಬ್ಬಿಣದಲ್ಲಿ ತೋರುವ ಅಗ್ನಿಯಂತೆ ಆತ್ಮಚೈತನ್ಯದ ನೆರವನ್ನು ಪಡೆದು ದೇಹೇಂದ್ರಿಯಗಳಲ್ಲಿ ಕಾಣಿಸಿಕೊಳ್ಳುವ ಮನಸ್ಸಿನ ವೃತ್ತಿ. (ಧೃತಿಃ) ದೇಹೇಂದ್ರಿಯಾದಿಗಳನ್ನು ಹಿಡಿದು ನಿಲ್ಲಿಸಿಕೊಳ್ಳುವ ಪ್ರಯತ್ನ - (ಏತತ್) ಇದು (ಕ್ಷೇತ್ರಂ) ಕ್ಷೇತ್ರವೆಂದು (ಸಮಾಸೇನ) ಸಂಗ್ರಹವಾಗಿ (ಸವಿಕಾರಂ) ಹುಟ್ಟು, ಸಾವು - ಮೊದಲಾದ ವಿಕಾರಗಳುಳ್ಳ ಎಲ್ಲ ವಸ್ತುಗಳಿಂದ ಕೂಡಿ (ಉದಾಹೃತಂ) ಹೇಳಲ್ಪಟ್ಟಿತು. ಇವೆಲ್ಲವೂ ಕ್ಷೇತ್ರಜ್ಞನ ಬೆಳಕಿನಿಂದ ಬೆಳಗುವ ಕಾರಣ ಜಡವಾದ ಇವು ಕ್ಷೇತ್ರವೆನಿಸುವವು. ಹುಟ್ಟಿಹೋಗುವವುಗಳಾಗಿ ಕ್ಷೇತ್ರಜ್ಞನ ಬೆಳಕಿನಿಂದ ತೋರಿಕೊಳ್ಳುವ - ಎಂದರೆ ಕ್ಷೇತ್ರಜ್ಞನಿಗಿಂತ ಬೇರೆಯಾದ - ಜಡವಸ್ತುಗಳೆಲ್ಲ ಕ್ಷೇತ್ರವೆಂದಾಯಿತಷ್ಟೆ. ಕ್ಷೇತ್ರಜ್ಞನ ವಿಚಾರವನ್ನಿನ್ನು ಹೇಳುತ್ತೇನೆ. ಅದನ್ನು ತಿಳಿದುಕೊಳ್ಳುವದಕ್ಕೇ ಮನಸ್ಸಿಗೊಂದು ಬಗೆಯ ಯೋಗ್ಯತೆ ಬೇಕಾಗುತ್ತದೆ. ಆದ್ದರಿಂದ ಆ ಯೋಗ್ಯತೆಯನ್ನು ತಂದುಕೊಳ್ಳುವದಕ್ಕಾಗಿ ಕೆಲವು ಸಾಧನಗಳನ್ನು ಹೇಳುತ್ತೇನೆ. ಅವುಗಳನ್ನು ಮೊದಲು ಕೇಳು :—

ಅಮಾನಿತ್ವಮದಂಭಿತ್ವಮಹಿಂಸಾ ಕ್ಷಾಂತಿರಾರ್ಜವಮ್ |

ಆಚಾರ್ಯೋಪಾಸನಂ ಶೌಚಂ ಸ್ಥೈರ್ಯಮಾತ್ಮವಿನಿಗ್ರಹಃ || 7 ||

(ಅಮಾನಿತ್ವಂ) ತಾನೆ ದೊಡ್ಡವನೆಂಬ ಹೆಮ್ಮೆ ಇಲ್ಲದಿರುವುದು. (ಅದಂಭಿತ್ವಂ) ಜನರ ಮುಂದೆ ತನ್ನ ಧರ್ಮವನ್ನು ತೋರಿಸಿಕೊಳ್ಳದೆ ಇರುವುದು. (ಅಹಿಂಸಾ) ಯಾವ ಪ್ರಾಣಿಯನ್ನೂ ಪೀಡಿಸದಿರುವುದು. (ಕ್ಷಾಂತಿಃ) ಬೇರೆಯವರು ತನಗೆ ತಪ್ಪು ಮಾಡಿದರೂ ಸಮಾಧಾನದಿಂದಿರುವುದು. (ಆರ್ಜವಂ) ಹೊರಗೊಂದು, ಒಳಗೊಂದು - ಇಲ್ಲದಿರುವುದು. (ಆಚಾರ್ಯೋಪಾಸನಂ) ಹುಟ್ಟುಸಾವುಗಳನ್ನು ಕಳೆಯುವ ಸಾಧನಗಳನ್ನು ಹೇಳುವ ಗುರುವಿನ ಸೇವೆಯನ್ನು ಮಾಡುವುದು. (ಶೌಚಂ) ನೀರಿನಿಂದ ಮೈಯ ಕೊಳೆಯನ್ನು ಕಳೆಯುವುದು ಮತ್ತು ವಿವೇಕ ಬುದ್ಧಿಯಿಂದ ಬಯಕೆ, ಹಗೆತನ-

ಮೊದಲಾದ ಮನಸ್ಸಿನ ಕೊಳೆಯನ್ನು ಕಳೆಯುವುದು. (ಸ್ವೈರ್ಯಂ) ಹುಟ್ಟು ಸಾವುಗಳನ್ನು ಕಳೆದುಕೊಳ್ಳುವ ಪ್ರಯತ್ನದಿಂದ ಕದಲದೆ ಇರುವುದು. (ಆತ್ಮ ವಿನಿಗ್ರಹಃ) ಕಂಡ ಕಂಡ ಕಡೆಗೆ ಹರಿದಾಡುವದಕ್ಕೆ ಹೋಗುವ ದೇಹ, ಇಂದ್ರಿಯ, ಮನಸ್ಸು - ಇವುಗಳನ್ನೆಲ್ಲ ಒಳ್ಳೇ ದಾರಿಯಲ್ಲಿಯೇ ತಡೆದಿಡುವುದು.

ಇಂದ್ರಿಯಾರ್ಥೇಷು ವೈರಾಗ್ಯಮನಹಂಕಾರ ಏವ ಚ |

ಜನ್ಮಮೃತ್ಯುಜರಾವ್ಯಾಧಿದುಃಖದೋಷಾನುದರ್ಶನಮ್ || 8 ||

(ಇಂದ್ರಿಯಾರ್ಥೇಷು) ಇಂದ್ರಿಯಗಳು ತಮ್ಮ ಸುಖಕ್ಕಾಗಿ ಬಯಸಿದ ವಿಷಯಗಳಲ್ಲಿ (ವೈರಾಗ್ಯಂ) ಪ್ರೀತಿಯಿಲ್ಲದಿರುವಿಕೆ. (ಅನಹಂಕಾರ ಏವ ಚ) ಗರ್ವವಿಲ್ಲದಿರುವುದು. (ಜನ್ಮ... ದರ್ಶನಂ) ಹುಟ್ಟುವಿಕೆಯಲ್ಲಿ ಗರ್ಭವಾಸವೇ ಮೊದಲಾದ ದೋಷವಿರುವದೆಂದೂ ಸಾವಿನಲ್ಲಿ ಬಗೆಬಗೆಯಾದ ಸಂಕಟಗಳನ್ನು ಕೊಡುವ ದೋಷವಿರುವದೆಂದೂ ಮುಪ್ಪಿನಲ್ಲಿ ಶರೀರದ ಶಕ್ತಿಯನ್ನೂ ಕಾಂತಿಯನ್ನೂ ಕುಂದಿಸಿ ನೆನಪನ್ನು ಹಾರಿಸುವ ದೋಷವಿರುವದೆಂದೂ ರೋಗದಲ್ಲಿ ವ್ಯಥೆಯನ್ನು ಕೊಡುವ ದೋಷವಿರುವದೆಂದೂ ದುಃಖವಂತು ದೋಷದ ಮೂರ್ತಿಯೇ ಆಗಿರುವದೆಂದೂ ಆಲೋಚಿಸುವುದು ಅಥವಾ ಹುಟ್ಟು, ಸಾವು, ಮುಪ್ಪು, ರೋಗ - ಇವುಗಳೆಲ್ಲ ದುಃಖಕ್ಕೆ ಕಾರಣವಾಗಿರುವ ವೆಂಬ ದೋಷವನ್ನು ಮನಸ್ಸಿಗೆ ತಂದುಕೊಳ್ಳುವುದು.

ಅಸಕ್ತಿರನಭಿಷ್ಟಂಗಃ ಪುತ್ರದಾರಗೃಹಾದಿಷು |

ನಿತ್ಯಂ ಚ ಸಮಚಿತ್ತತ್ವಮಿಷ್ಟಾನಿಷ್ಟೋಪಪತ್ತಿಷು || 9 ||

(ಅಸಕ್ತಿಃ) ಸ್ವಭಾವವಾಗಿ ಬೇಕೆನಿಸುವಂಥ ವಿಷಯಗಳಲ್ಲಿ ಪ್ರೀತಿ ಇಲ್ಲದಿರುವುದು. (ಪುತ್ರದಾರಗೃಹಾದಿಷು) ಮಕ್ಕಳು, ಹೆಂಡತಿ, ಮನೆ - ಮೊದಲಾದವುಗಳಲ್ಲಿ (ಅನಭಿಷ್ಟಂಗಃ) ಅವೇ ತಾನೆಂದೂ ಅವಕ್ಕೆ ಹಾನಿಯಾದರೆ ತನ್ನ ಹಾನಿಯಾಯಿತೆಂದೂ ಅತಿಪ್ರೀತಿಯನ್ನಿಟ್ಟುಕೊಳ್ಳದಿರುವುದು. (ನಿತ್ಯಂ) ಯಾವಾಗಲೂ (ಇಷ್ಟಾನಿಷ್ಟೋಪಪತ್ತಿಷು) ಬೇಕೆನಿಸಿದ್ದು ದೊರೆತಾಗಲೂ ಬೇಡವೆನಿಸಿದ್ದು ಬಂದು ಗಂಟುಬಿದ್ದಾಗಲೂ (ಸಮಚಿತ್ತತ್ವಂ ಚ) ಹಿಗ್ಗದೆ ತಗ್ಗದೆ ಒಂದೇ ರೀತಿಯಲ್ಲಿರುವುದು.

ಮಯಿ ಚಾನನ್ಯಯೋಗೇನ ಭಕ್ತಿರವ್ಯಭಿಚಾರಿಣೀ |

ವಿವಿಕ್ತದೇಶಸೇವಿತ್ವಮರತಿರ್ಜನಸಂಸದಿ || 10 ||

(ಮಯಿ) ಪರಮೇಶ್ವರನಾದ ನನ್ನಲ್ಲಿ (ಅನನ್ಯಯೋಗೇನ) ನನ್ನನ್ನೇ ಗತಿಯೆಂದು ನಂಬಿರುವಂಥದ್ದಾಗಿ (ಅವ್ಯಭಿಚಾರಿಣೀ) ಹೊಯ್ದಾಡದೆ ಇರುವಂಥ (ಭಕ್ತಿಶ್ಚ) ಭಕ್ತಿಯೂ. (ವಿವಿಕ್ತದೇಶಸೇವಿತ್ವಂ) ಶುದ್ಧವಾಗಿಯೂ ಯಾವ ಬಾಧೆಯೂ ಇಲ್ಲದ್ದಾಗಿಯೂ ಮನಸ್ಸಿಗೆ ಉಲ್ಲಾಸವನ್ನುಂಟುಮಾಡುವದಾಗಿಯೂ ಇರುವ ನದೀತೀರ, ಗುಹೆ - ಮೊದಲಾದ ಸ್ಥಳಗಳನ್ನಾಶ್ರಯಿಸುವದು. (ಜನಸಂಸದಿ) ಆತ್ಮಜ್ಞಾನದ ಕಡೆಗೆ ಮನಸ್ಸಿನ ಒಲವಿಲ್ಲದೆ ಹೊರಗೇ ಹರಿದಾಡುವ ಮನಸ್ಸುಳ್ಳ ಪಾಮರರಾದ ಜನರ ಗುಂಪಿನಲ್ಲಿ (ಅರತಿಃ) ಹಿತವೆನಿಸದಿರುವದು.

ಅಧ್ಯಾತ್ಮಜ್ಞಾನನಿತ್ಯತ್ವಂ ತತ್ತ್ವಜ್ಞಾನಾರ್ಥದರ್ಶನಮ್ |

ಏತಜ್ಞಾನಮಿತಿಪ್ರೋಕ್ತಮಜ್ಞಾನಂ ಯದತೋಽನ್ಯಥಾ || 11 ||

(ಅಧ್ಯಾತ್ಮಜ್ಞಾನನಿತ್ಯತ್ವಂ) ಆತ್ಮ ವಿಷಯಕವಾದ ಜ್ಞಾನವನ್ನೆ ಯಾವಾಗಲೂ ಮೈಗೂಡಿಸಿಕೊಳ್ಳುತ್ತಿರುವದು. (ತತ್ತ್ವಜ್ಞಾನಾರ್ಥದರ್ಶನಂ) ಅಮಾನಿತ್ವ ಮೊದಲಾದವುಗಳಿಂದ ಉಂಟಾಗುವ ತತ್ತ್ವಜ್ಞಾನದ ಪ್ರಯೋಜನವಾದ ಮೋಕ್ಷದ ವಿಷಯವನ್ನೆ ಆಲೋಚಿಸುತ್ತಿರುವದು. (ಏತತ್) ಅಮಾನಿತ್ವ ಮೊದಲುಗೊಂಡು ಈವರೆಗೆ ಹೇಳಿದ್ದೆಲ್ಲ (ಜ್ಞಾನಂ) ಜ್ಞಾನಕ್ಕೆ ಸಾಧನವಾದ್ದರಿಂದ ಜ್ಞಾನವು (ಇತಿ) ಎಂದು (ಪ್ರೋಕ್ತಂ) ಹೇಳಿಸಿಕೊಳ್ಳುವದು. (ಯತ್) ಯಾವದು (ಅತಃ) ಈ ಅಮಾನಿತ್ವ ಮೊದಲಾದವುಗಳಿಂದ (ಅನ್ಯಥಾ) ಬೇರೆಯಾಗಿ ಮಾನಿತ್ವ ಮೊದಲಾಗಿರುವವೂ ಅವೆಲ್ಲ (ಅಜ್ಞಾನಂ) ಅಜ್ಞಾನವೆನಿಸುವವು. ಏಕೆಂದರೆ ಮಾನಿತ್ವ ಮೊದಲಾದವುಗಳೆಲ್ಲ ಸಂಸಾರವನ್ನು ಮುಂದುವರಿಸುವ ಅಜ್ಞಾನವನ್ನು ಹೆಚ್ಚಿಸುವವು.

ಇನ್ನು ತಿಳಿಯಬೇಕಾಗಿ ಉಳಿದಿರುವ ಕ್ಷೇತ್ರಜ್ಞಸ್ವರೂಪವನ್ನು ಹೇಳುತ್ತೇನೆ ಕೇಳು :—

ಜ್ಞೇಯಂ ಯತ್ತತ್ತ್ವವಕ್ಷ್ಯಾಮಿಯಜ್ಞಾತ್ಮಾಮೃತಮಶ್ನುತೇ |

ಅನಾದಿಮತ್ಪರಂ ಬ್ರಹ್ಮ ನ ಸತ್ತನ್ನಾಸದುಚ್ಯತೇ || 12 ||

(ಯತ್) ತಿಳಿಯಬೇಕಾಗಿರುವ ಯಾವದನ್ನು (ಜ್ಞಾತ್ವಾ) ತಿಳಿದರೆ (ಅಮೃತಂ) ಸಾವಿಲ್ಲದಂಥ ಮೋಕ್ಷವನ್ನು (ಅಶ್ನುತೇ) ಹೊಂದುತ್ತಾನೋ ಅಂಥ (ಜ್ಞೇಯಂ) ತಿಳಿಯಬೇಕಾದ ಆತ್ಮಸ್ವರೂಪವು (ಯತ್) ಯಾವದೋ

(ತತ್) ಅದನ್ನು (ಪ್ರವಕ್ಷ್ಯಾಮಿ) ಚೆನ್ನಾಗಿ ಹೇಳುತ್ತೇನೆ. ಅದು ಯಾವದೆಂದರೆ (ಪರಂ ಬ್ರಹ್ಮ) ಲೋಕಗಳನ್ನು ಮಾಡುವ ಹಿರಣ್ಯಗರ್ಭಬ್ರಹ್ಮನಿಗಿಂತ ಮೇಲಿನ ದಾದ ಶುದ್ಧಬ್ರಹ್ಮ ಅದು ಎಂಥದ್ದೆಂದರೆ (ಅನಾದಿಮತ್) ಆದಿಯಿಲ್ಲದ್ದು - ಎಂದರೆ ಹುಟ್ಟುವಿಕೆಯೆಂಬುದಿಲ್ಲದ್ದು, ಅಥವಾ ಕಾರ್ಯರೂಪವಲ್ಲದ್ದು ಮತ್ತು (ತತ್) ಅದು (ನ ಸತ್) ಇದೆಯೆಂದು ಹೇಳಿಸಿಕೊಳ್ಳುವಂಥದ್ದಲ್ಲವೆಂದೂ (ನ ಅಸತ್) ಇಲ್ಲದ್ದೆಂದು ಹೇಳಿಸಿಕೊಳ್ಳುವಂಥದ್ದಲ್ಲವೆಂದೂ (ಉಚ್ಯತೇ) ಎನಿಸುವದು. ಇಂದ್ರಿಯಗಳಿಗೆ ಗೋಚರವಾಗುವ ವಿಷಯಗಳು 'ಇದೆ' ಯೆಂದೂ 'ಇಲ್ಲ' ಎಂದೂ ಹೇಳಿಸಿಕೊಳ್ಳುವದಕ್ಕೆ ತಕ್ಕವುಗಳು. ಈ ಆತ್ಮವಸ್ತು ಇಂದ್ರಿಯಗಳಿಗೂ ಮನಸ್ಸಿಗೂ ಕೂಡ ಗೋಚರವಾಗತಕ್ಕದ್ದಲ್ಲವಾದ್ದರಿಂದ ಇದನ್ನು ಹೇಗೆ ಹೇಳುವದಕ್ಕೂ ಬರುವದಿಲ್ಲ.

'ಇದೇ' ಎಂದು ಹೇಳುವದಕ್ಕೆ ಬರದೆ ಹೋದ ಮೇಲೆ ಅದು ಇಲ್ಲದ್ದೇ ಆಯಿತೆಂದು ತಿಳಿಯಬೇಡ. ಅದರ ಇರುವಿಕೆಯನ್ನು ತಿಳಿಯುವ ಒಂದು ಸ್ಥೂಲಮಾರ್ಗವನ್ನು ಕೇಳು :—

ಸರ್ವತಃ ಪಾಣಿಪಾದಂ ತತ್ಸರ್ವತೋಽಕ್ಷಿಶಿರೋಮುಖಮ್ |

ಸರ್ವತಃ ಶ್ರುತಿಮಲ್ಲೋಕೇ ಸರ್ವಮಾವೃತ್ಯ ತಿಷ್ಠತಿ

|| 13 ||

ಜಗತ್ತಿನಲ್ಲಿ ಸರ್ವಪ್ರಾಣಿಗಳ ಇರುವಿಕೆಗೂ ಆ ಬ್ರಹ್ಮವಸ್ತುವೇ ಆಧಾರವಾದ್ದರಿಂದ ಅದು (ಸರ್ವತಃ) ಎಲ್ಲ ಕಡೆಯಲ್ಲಿಯೂ (ಪಾಣಿಪಾದಂ) ಕೈಕಾಲುಗಳುಳ್ಳದ್ದು. (ತತ್) ಅದು (ಸರ್ವತಃ) ಎಲ್ಲ ಕಡೆಯಲ್ಲಿಯೂ (ಅಕ್ಷಿಶಿರೋಮುಖಂ) ಕಣ್ಣು, ತಲೆ, ಮುಖ - ಇವುಗಳುಳ್ಳದ್ದು. (ಸರ್ವತಃ) ಎಲ್ಲ ಕಡೆಗಳಲ್ಲಿಯೂ (ಶ್ರುತಿಮತ್) ಕಿವಿಗಳುಳ್ಳದ್ದು. (ಲೋಕೇ) ಜಗತ್ತಿನಲ್ಲಿ (ಸರ್ವಂ) ಎಲ್ಲ ಪ್ರಾಣಿಗಳನ್ನೂ (ಆವೃತ್ಯ) ಮುಸುಕಿಕೊಂಡು (ತಿಷ್ಠತಿ) ಇರುವದು. ಎಲ್ಲ ಪ್ರಾಣಿಗಳ ಕೈ, ಕಾಲು - ಮೊದಲಾದ ಅವಯವಗಳೆಲ್ಲ ಒಳಗಿರುವ ಆತ್ಮನ ಬಲದಿಂದ ಕರ್ಮವನ್ನು ಮಾಡುವದರಿಂದ ಅವೆಲ್ಲ ಆ ಬ್ರಹ್ಮವಸ್ತುವಿನದೇ ಎಂದು ತಿಳಿಯಬೇಕು. ಆದರೆ ಈ ಅವಯವಗಳೆಲ್ಲ ಶರೀರಕ್ಕೆ ಸಂಬಂಧಪಟ್ಟವುಗಳೇ ಹೊರತು ಆತ್ಮನಿಗಲ್ಲವಾದ ಕಾರಣ ಆತ್ಮನು ಇರುವವನೆಂದೂ ಇಲ್ಲದವನೆಂದೂ ಹೇಗೂ ಹೇಳುವದಕ್ಕೆ ಬರತಕ್ಕವನಲ್ಲವೆಂದು ಮೊದಲು ಹೇಳಿದ್ದಾಗಿದೆ. ಇಲ್ಲಿ ಆತ್ಮನಿಗೆ ಅವಯವಗಳನ್ನು ಹೇಳಿರುವದು ಜಗತ್ತಿನಲ್ಲಿ ಶರೀರದ ಕೈಕಾಲುಗಳನ್ನೇ ನನ್ನ ಕೈ ಕಾಲುಗಳೆಂದು ಆತ್ಮನಿಗೆ ಸಂಬಂಧಿ



ಸಿಕೊಳ್ಳುವಂತೆ ಉಪಾಧಿಯಾದ ಕ್ಷೇತ್ರವನ್ನೆ ಆತ್ಮನನ್ನಾಗಿ ತಿಳಿದುಕೊಂಡ ದೃಷ್ಟಿಯನ್ನವಲಂಬಿಸಿದ್ದೆಂದು ತಿಳಿಯಬೇಕು.

ನಿಜಸ್ಥಿತಿಯೇನೆಂದರೆ :—

ಸರ್ವೇಂದ್ರಿಯಗುಣಾಭಾಸಂ<sup>1</sup> ಸರ್ವೇಂದ್ರಿಯವಿವರ್ಜಿತಮ್ |

ಅಸಕ್ತಂ<sup>2</sup> ಸರ್ವಭೃಚ್ಛೈವ ನಿರ್ಗುಣಂ<sup>3</sup> ಗುಣಭೋಕ್ತೃ ಚ || 14 ||

(ಸರ್ವೇಂದ್ರಿಯಗುಣಾಭಾಸಂ) ಕರ್ಮೇಂದ್ರಿಯಗಳು, ಜ್ಞಾನೇಂದ್ರಿಯಗಳು, ಅಂತಃಕರಣ - ಈ ಎಲ್ಲ ಬಹಿರಿಂದ್ರಿಯಗಳ ಮತ್ತು ಅಂತರಿಂದ್ರಿಯದ ಗುಣಗಳಿಂದ ಕೂಡಿದಂತೆ ತೋರುವದು. ಚೆನ್ನಾಗಿ ವಿಚಾರದೃಷ್ಟಿಯನ್ನು ಹರಡಿದನೋಡಿದರೆ (ಸರ್ವೇಂದ್ರಿಯವಿವರ್ಜಿತಂ) ಯಾವ ಇಂದ್ರಿಯಗಳೂ ಇಲ್ಲದಿರುವಂಥದ್ದು. (ಅಸಕ್ತಂ) ಹೀಗೆ ಯಾವ ಇಂದ್ರಿಯಗಳೂ ಇಲ್ಲದ್ದರಿಂದಲೇ ಯಾವದರಲ್ಲಿಯೂ ಅತಿಪ್ರೇಮವಿಲ್ಲದ್ದು. (ಸರ್ವಭೃಚ್ಛೈವ) 'ಇದು ಇದೆ' ಎಂಬ ರೂಪದಿಂದ ಎಲ್ಲ ವಸ್ತುಗಳಲ್ಲಿಯೂ ವ್ಯಾಪಿಸಿಕೊಂಡಿರುವದರಿಂದ ಎಲ್ಲ ವಸ್ತುಗಳನ್ನೂ ಧರಿಸಿರುವಂಥದ್ದು. (ನಿರ್ಗುಣಂ) ಸತ್ತ್ವರಜಸ್ತಮೋಗುಣಗಳ ಗೊಲೆಗೆ ಬೀಳದಿರುವಂತದ್ದು. ಆದರೂ (ಗುಣಭೋಕ್ತೃ ಚ) ಶಬ್ದ ಸ್ಪರ್ಶ - ಮೊದಲಾದವುಗಳ ಮೂಲಕ ಸುಖ, ದುಃಖ - ಮೊದಲಾದ ಫಲಗಳನ್ನು ಉಣ್ಣುವಂಥದ್ದೂ ಆಗಿರುವದು.

ಮತ್ತು

1. "ಅಪಾಣಪಾದೋ ಜವನೋ ಗ್ರಹೀತಾ ಪಶ್ಯತ್ಯಚಕ್ಷುಃ ಸ ಶೃಣೋತ್ಯಕರ್ಣಃ" - ಅವನು ಕೈ ಕಾಲಿಲ್ಲದವನು, ಬೇಗ ಓಡುವವನು ಮತ್ತು ತೆಗೆದುಕೊಳ್ಳುವವನು. ಅವನು ಕಣ್ಣಿಲ್ಲದೆ ನೋಡುತ್ತಾನೆ. ಅವನು ಕಿವಿಯಿಲ್ಲದೆ ಕೇಳುತ್ತಾನೆ. — ಶ್ರು

2. "ಅಸಂಗೋ ಹ್ಯಯಂ ಪುರುಷಃ ಅಸಂಗೋ ನ ಹಿ ಸಜ್ಜತೇ" - ಈ ಪುರುಷನು ಅಸಂಗನಾಗಿರುವವನು; ಅಸಂಗನಾದ ಇವನು ಯಾವದರೊಡನೆಯೂ ಸಂಬಂಧವನ್ನು ಹೊಂದುವದಿಲ್ಲ. — ಶ್ರು.

3. "ಸಾಕ್ಷೀ ಚೇತಾ ಕೇವಲೋ ನಿರ್ಗುಣಶ್ಚ" - ಪರಮಾತ್ಮನು ಸಾಕ್ಷಿಯಾಗಿಯೂ, ಚೇತನನಾಗಿಯೂ, ಎರಡನೆಯವನಿಲ್ಲದವನಾಗಿಯೂ ಗುಣರಹಿತನಾಗಿಯೂ ಇರುವನು — ಶ್ರು.

ಬಹಿರಂತಶ್ಚ<sup>1</sup> ಭೂತಾನಾಮಚರಂ ಚರಮೇವ ಚ |

ಸೂಕ್ಷ್ಮತ್ವಾದವಿಜ್ಞೇಯಂ<sup>2</sup> ದೂರಸ್ಥಂ ಚಾಂತಿಕೇ ಚ ತತ್

|| 15 ||

ಭ್ರಮೆಯಿಂದ ಕಾಣುವ ಹಾವು, ಕೋಲು - ಮೊದಲಾದವುಗಳ ಒಳಗೂ ಹೊರಗೂ ಹಗ್ಗವೇ ಇರುವಂತೆ ಬ್ರಹ್ಮವು (ಭೂತಾನಾಂ) ಎಲ್ಲ ಪ್ರಾಣಿಗಳ (ಬಹಿಃ) ಶರೀರದ ಹೊರಗೂ (ಅಂತಶ್ಚ) ಶರೀರದ ಒಳಗೂ ವ್ಯಾಪಿಸಿ ಕೊಂಡಿರುವದು. ಆದ್ದರಿಂದಲೇ (ಅಚರಂ) ಸ್ಥಾವರರೂಪವಾದ ಮತ್ತು (ಚರಮೇವ ಚ) ಜಂಗಮವಾದ ಎಲ್ಲವೂ ಆ ಬ್ರಹ್ಮವೆ. ಇಂಥದ್ದು ಎಲ್ಲರಿಗೂ ಏಕೆ ತಿಳಿಯಲಾಗುವದಿಲ್ಲವೆಂದರೆ (ಸೂಕ್ಷ್ಮತ್ವಾತ್) ಆಕಾಶ ಮೊದಲಾದ ವುಗಳಿಗಿಂತ ಸೂಕ್ಷ್ಮವಾದ್ದರಿಂದ (ತತ್) ಆ ಬ್ರಹ್ಮವು (ಅವಿಜ್ಞೇಯಂ) ತಿಳಿಯುವದಕ್ಕಾಗುವದಿಲ್ಲ. ಆದ್ದರಿಂದಲೇ (ತತ್) ಅದು (ದೂರಸ್ಥಂ ಚ) ಹೊರಹೊರಗೇ ಹರಿದಾಡುವ ಮನಸ್ಸಿನವರಿಗೆ ಲಕ್ಷಕೋಟಿಯೋಜನ ದೂರದಲ್ಲಿರುವಂತೆಯೂ ಇರುವದು. (ಅಂತಿಕೇ ಚ) ವಿವೇಕ, ವೈರಾಗ್ಯ - ಮೊದಲಾದವುಗಳಿರುವವರಿಗೆ ತೀರ ಹತ್ತಿರವಾಗಿ ತಮ್ಮ ಆತ್ಮವೇ ಆಗಿರುವದು.

ಈ ಆತ್ಮನು ದೇಹದೃಷ್ಟಿಯಿಂದ ಅನೇಕವಾಗಿ ಕಂಡರೂ :—

ಅವಿಭಕ್ತಂ<sup>3</sup> ಚ ಭೂತೇಷು ವಿಭಕ್ತಮಿವ<sup>4</sup> ಚ ಸ್ಥಿತಮ್ |

ಭೂತಭರ್ತೃಚ ತಜ್ಞೇಯಂ ಗ್ರಸಿಷ್ಣು ಪ್ರಭವಿಷ್ಣು ಚ

|| 16 ||

1. “ತದಂತರಸ್ಯ ಸರ್ವಸ್ಯ ತದು ಸರ್ವಸ್ಯಾಸ್ಯ ಬಾಹ್ಯತಃ” - ಆ ಬ್ರಹ್ಮವೇ ಎಲ್ಲ ಪ್ರಪಂಚದ ಒಳಗೂ ಹೊರಗೂ ವ್ಯಾಪಿಸಿಕೊಂಡಿರುವದು — ಶ್ರು. ‘ಸರ್ವಂ ಹ್ಯೇತದ್ಬ್ರಹ್ಮ ಈ ಎಲ್ಲವೂ ಬ್ರಹ್ಮವೆ — ಶ್ರು.

2. “ಸೂಕ್ಷ್ಮತ್ವಾತ್ ಸೂಕ್ಷ್ಮತರಂ ನಿತ್ಯಂ” ಬ್ರಹ್ಮವು ಆಕಾಶಾದಿಸೂಕ್ಷ್ಮ ಪದಾರ್ಥಗಳಿಗಿಂತಲೂ ಬಹಳ ಸೂಕ್ಷ್ಮವಾದದ್ದು ಮತ್ತು ನಿತ್ಯವಾದದ್ದು — ಶ್ರು. “ದೂರಾತ್ನುದೂರೇ ತದಿಹಾಂತಿಕೇ ಚ” - ದೂರದಲ್ಲಿರುವ ಎಲ್ಲಕ್ಕಿಂತಲೂ ದೂರನು ; ಅವನು ಸಮೀಪದಲ್ಲಿಯೂ ಇರುವನು — ಶ್ರು.

3. “ಏಕೋ ದೇವಃ ಸರ್ವಭೂತೇಷು ಗೂಢಃ” - ಒಬ್ಬ ಆತ್ಮನೇ ಆ ಎಲ್ಲ ಪ್ರಾಣಿಗಳಲ್ಲಿಯೂ ಒಳಗಿರುವನು — ಶ್ರು.

4. “ದ್ವೈತಮಿವ ಭವತಿ” - ಎರಡನೆಯದರಂತೆ ಆಗುತ್ತದೆ — ಶ್ರು.

(ಭೂತೇಷು) ಎಲ್ಲ ಪ್ರಾಣಿಗಳಲ್ಲಿಯೂ (ಅವಿಭಕ್ತಂ ಚ) ಬೇರೆಬೇರೆಯಾದವನಾಗಿಲ್ಲದವನು. ಎಂದರೆ ಆಕಾಶದಂತೆ ಒಂದೇ ಆಗಿರುವನು. ಆದರೆ (ವಿಭಕ್ತಮಿವ ಚ) ದೇಹದೃಷ್ಟಿಯಿಂದ ನೋಡುವವರಿಗೆ ಬೇರೆಬೇರೆಯಾಗಿರುವವನಾಗಿಯೂ (ಸ್ಥಿತಂ) ಇರುವನು. ಬೇರೆಬೇರೆಯಾಗಿರುವ ಚೇತನನೊಬ್ಬನು ಬೇರೆಯೆಂದೂ ಜಗತ್ಕಾರಣವಾದ ಬ್ರಹ್ಮವು ಬೇರೆಯೆಂದೂ ತಿಳಿಯುವದು ಕೂಡ ತಪ್ಪಾಗುವದು. ಏಕೆಂದರೆ ಯಾವದು ಬೇರೆಬೇರೆಯಾಗಿದ್ದಂತೆ ಕಾಣುತ್ತ ನಿಜವಾಗಿ ಒಂದೇ ಆಗಿರುವದೋ (ತತ್) ಆ (ಜ್ಞೇಯಂ) ತಿಳಿಯಬೇಕಾದ ಬ್ರಹ್ಮವು (ಭೂತಭರ್ತೃ ಚ) ಹಾವು, ಕೋಲು - ಮೊದಲಾದವುಗಳನ್ನೆಲ್ಲ 'ಇದು ಇದೆ' ಎಂಬ ರೂಪದಿಂದ ಹಗ್ಗವು ಹೇಗೆ ಧರಿಸಿಕೊಂಡಿರುವದೋ ಹಾಗೆ ಈ ಜಗತ್ತಿಗೆ ಆಧಾರವಾಗಿಯೂ ಇರುವದು. ಮತ್ತು ಅದು (ಗ್ರಸಿಷ್ಣು) ಭ್ರಾಂತಿಯ ಹಾವು ಮೊದಲಾದವುಗಳನ್ನೆಲ್ಲ ಹಗ್ಗವು ನುಂಗಿ ನೀರು ಕುಡಿಯುವಂತೆ ಜಗತ್ತನ್ನೆಲ್ಲ ನುಂಗುವಂಥದ್ದೂ ಆಗಿರುವದು. (ಪ್ರಭವಿಷ್ಣು ಚ) ಭ್ರಾಂತಿಯ ಹಾವು ಮೊದಲಾದವುಗಳನ್ನೆಲ್ಲ ಹೊರಗೆಡಹುವ ಹಗ್ಗದಂತೆ ಜಗತ್ತನ್ನೆಲ್ಲ ಹೊರಗೆಡಹುವಂಥದ್ದೂ ಆಗಿರುವದು.

ಬ್ರಹ್ಮವು ಇದ್ದೂ ಕಾಣದಂಥದ್ದಲ್ಲವಾದರೆ ಅದು ಕತ್ತಲೆಯಾಗಿರಬಹುದೆಂದು ತಿಳಿಯಬೇಡ. ಮತ್ತೇನೆಂದರೆ :—

ಜ್ಯೋತಿಷಾಮಪಿ<sup>1</sup> ತಜ್ಜ್ಯೋತಿಸ್ತಮಸಃ ಪರಮುಚ್ಯತೇ |

ಜ್ಞಾನಂ ಜ್ಞೇಯಂ ಜ್ಞಾನಗಮ್ಯಂ ಹೃದಿ ಸರ್ವಸ್ಯ ವಿಷ್ಠಿತಮ್<sup>2</sup> || 17 ||

(ತತ್) ಆ ಬ್ರಹ್ಮವು (ಜ್ಯೋತಿಷಾಮಪಿ) ಸೂರ್ಯ, ಚಂದ್ರ, ಅಗ್ನಿ, ವಿದ್ಯುತ್ - ಮೊದಲಾದ ಹೊರಗಣ ಬೆಳಕುಗಳಿಗೂ ಮನಸ್ಸು, ಬುದ್ಧಿ - ಮೊದಲಾದ ಒಳಗಣ ಬೆಳಕುಗಳಿಗೂ (ಜ್ಯೋತಿಃ) ಬೆಳಕನ್ನು ಕೊಡುವಂಥದ್ದಾಗಿರುವದು. ಹಾಗಾದರೆ ಆ ಬ್ರಹ್ಮವು ಸೂರ್ಯ ಮೊದಲಾದವುಗಳ ಜೊತೆಯ ಜಡವಸ್ತುವಾಗಿರುವದೆಂದರೆ (ತಮಸಃ) ಜಡರೂಪವಾದ ವಸ್ತುಗಳಿಗಿಂತ (ಪರಂ) ಹೆಚ್ಚಿನದು (ಉಚ್ಯತೇ) ಎನಿಸುವದು. ಸೂರ್ಯ ಮೊದಲಾದ

1. "ತಸ್ಯ ಭಾಸಾ ಸರ್ವಮಿದಂ ವಿಭಾತಿ" - ಅವನ ಬೆಳಕಿನಿಂದ ಇವೆಲ್ಲ ಬೆಳಗುತ್ತದೆ — ಶ್ರು.

2. 'ಧಿಷ್ಠಿತಮ್' ಎಂದು ಪಾಠಾಂತರ. ಅರ್ಥದಲ್ಲೇನೂ ವ್ಯತ್ಯಾಸವಿಲ್ಲ.

ವಸ್ತುಗಳೆಲ್ಲ ಸ್ವಸ್ವರೂಪದಿಂದ ಕತ್ತಲೆಯಾಗಿರುವವು. ಬ್ರಹ್ಮವು ಅದಕ್ಕಿಂತ ಬೇರೆಯಾಗಿ ತಾನೇ ಬೆಳಕಿನ ಸ್ವರೂಪವೇ ಆಗಿರುವದು. ಆ ಬ್ರಹ್ಮವು ನಮಗೆ ನಿಲುಕದ ಮಾತೆಂದು ನಿರಾಶೆಯಾಗುವ ಹಾಗಿಲ್ಲ. ಏಕೆಂದರೆ ಅದು (ಜ್ಞಾನಂ) ಹಿಂದೆ ಹೇಳಿದ ಅಮಾನಿತ್ವಾದಿ ಜ್ಞಾನಸಾಧನಗಳ ರೂಪವಾಗಿರುವದು ಮತ್ತು (ಜ್ಞೇಯಂ) ತಿಳಿಯಬೇಕಾದದ್ದಾಗಿರುವದು. ತಿಳಿಯಬೇಕಾದ ಇದನ್ನು ಎಲ್ಲರೂ ಏಕೆ ತಿಳಿಯುವದಿಲ್ಲವೆಂದರೆ (ಜ್ಞಾನಗಮ್ಯಂ) ಹಿಂದೆ ಹೇಳಿದ ಅಮಾನಿತ್ವ ಮೊದಲಾದ ಜ್ಞಾನಸಾಧನಗಳನ್ನು ಮಾಡಿದವರಿಗೆ ಮಾತ್ರ ತಿಳಿಯಬರುವಂಥದ್ದು. ತಿಳಿಯಬರುವಂಥದ್ದೆಂಬ ಮಾತಿನಿಂದ ಹೊರಗೆಲ್ಲಿಯೋ ಇರುವಂಥದ್ದೂ ಅಲ್ಲ. (ಸರ್ವಸ್ಯ ) ಎಲ್ಲ ಪ್ರಾಣಿಗಳ (ಹೃದಿ) ಬುದ್ಧಿಯಲ್ಲಿ (ವಿಷ್ಠಿತಂ) ಇರುವಂಥದ್ದು. ಸೂರ್ಯನ ತೇಜವು ಎಲ್ಲ ಪದಾರ್ಥಗಳ ಸಂಬಂಧದಲ್ಲಿ ಕಂಡರೂ ಕನ್ನಡಿ ಮತ್ತು ಸೂರ್ಯಕಾಂತ ಶಿಲೆ - ಮೊದಲಾದ ಸ್ವಚ್ಛ ಪದಾರ್ಥಗಳಲ್ಲಿ ಅದು ಚೆನ್ನಾಗಿ ಎದ್ದು ಕಾಣಿಸಿಕೊಳ್ಳುವಂತೆ ಬ್ರಹ್ಮವು ಎಲ್ಲ ವಸ್ತುಗಳಲ್ಲಿಯೂ ಇದ್ದರೂ ಬುದ್ಧಿಯಲ್ಲಿ ಅದು ಚೆನ್ನಾಗಿ ಎದ್ದು ಕಾಣಿಸಿಕೊಳ್ಳುವದು.

ನಿನಗೆ ಇದುವರೆಗೆ ಹೇಳಿದ ಮಹತ್ತ್ವದ ವಿಷಯಗಳನ್ನು ಮತ್ತೊಮ್ಮೆ ಮನಸ್ಸಿಗೆ ತಂದುಕೊ. ಏಕೆಂದರೆ :—

ಇತಿ ಕ್ಷೇತ್ರಂ ತಥಾ ಜ್ಞಾನಂ ಜ್ಞೇಯಂ ಚೋಕ್ತಂ ಸಮಾಸತಃ |

ಮದ್ಭಕ್ತ ಏತದ್ವಿಜ್ಞಾಯ ಮದ್ಭಾವಾಯೋಪಪದ್ಯತೇ || 18 ||

(ಇತಿ) ಹೀಗೆ (ಕ್ಷೇತ್ರಂ) ಮಹಾಭೂತಗಳ ಮೊದಲುಗೊಂಡು ಧೃತಿಯವರೆಗೆ ನಾಶವಾಗುವ ಶರೀರವೆನಿಸಿಕೊಳ್ಳುವದಕ್ಕೆ ತಕ್ಕ ಜಡ ವರ್ಗವೂ (ತಥಾ) ಮತ್ತು (ಜ್ಞಾನಂ) ಅಮಾನಿತ್ವ ಮೊದಲಾದ ಜ್ಞಾನದ ಸಾಧನಗಳೂ (ಜ್ಞೇಯಂ ಚ ) ಅನಾದಿಮತ್ ಮೊದಲುಗೊಂಡು ತಿಳಿಯಬೇಕಾದ ಬ್ರಹ್ಮದ ಸ್ವರೂಪವೂ (ಸಮಾಸತಃ) ಸಂಕ್ಷೇಪವಾಗಿ (ಉಕ್ತಂ) ಹೇಳಿದ್ದಾಗಿರುವದು. ಇದನ್ನು ಯಾರು ತಿಳಿಯುವರೆಂದರೆ (ಮದ್ಭಕ್ತಃ) ನೋಡುವವನು, ಕೇಳುವವನು- ಎಲ್ಲ ಪರಮಾತ್ಮನೆ ಎಂದು ತಿಳಿಯುವ ನನ್ನ ಭಕ್ತನು (ಏತತ್ ) ಇದನ್ನು (ವಿಜ್ಞಾಯ) ತಿಳಿದು (ಮದ್ಭಾವಾಯ) ನನ್ನ ಸ್ವರೂಪನಾಗುವದಕ್ಕೆ (ಉಪಪದ್ಯತೇ) ಯೋಗ್ಯನಾಗುತ್ತಾನೆ. ಇದರಿಂದ ಕ್ಷೇತ್ರವು ಯಾವ ಸ್ವಭಾವದ್ದೆಂಬ

ಮತ್ತು ಯಾವ ಧರ್ಮಗಳುಳ್ಳದ್ದೆಂಬ ಪ್ರಶ್ನೆಯ ಉತ್ತರವಾಯಿತು.

ಜಗತ್ತೆಲ್ಲ ಕ್ಷೇತ್ರ, ಕ್ಷೇತ್ರಜ್ಞ - ಎಂಬೀ ಎರಡರಿಂದ ಆಗಿರುವ ದೆಂತೆಂದರೆ :—

ಪ್ರಕೃತಿಂ ಪುರುಷಂ ಚೈವ ವಿದ್ವನ್ನಾದೀ ಉಭಾವಪಿ |

ವಿಕಾರಾಂಶ್ಚ ಗುಣಾಂಶ್ಚೈವ ವಿದ್ಧಿ ಪ್ರಕೃತಿಸಂಭವಾನ್

|| 19 ||

(ಪ್ರಕೃತಿಂ) ಹಿಂದೆ (7-4) ಹೇಳಿದ ಎಂಟು ಬಗೆಯ ಅಪರಾ ಪ್ರಕೃತಿಯೆಂಬ ಕ್ಷೇತ್ರವನ್ನೂ (ಪುರುಷಂ ಚೈವ) ಹಿಂದೆ (7-5) ಹೇಳಿದ ಜೀವರೂಪವಾದ ಪರಾಪ್ರಕೃತಿಯೆಂಬ ಕ್ಷೇತ್ರಜ್ಞನನ್ನೂ (ಉಭಾವಪಿ) ಎರಡನ್ನೂ (ಅನಾದೀ) ಆದಿಯಿಲ್ಲದವುಗಳೆಂದು ಎಂದರೆ ಹಿಂದಿನಿಂದಲೂ ಇದ್ದುಕೊಂಡೇ ಬಂದಿರತಕ್ಕವುಗಳೆಂದು (ವಿದ್ಧಿ) ತಿಳಿ. ಅಪರಾಪ್ರಕೃತಿಗೆ ಆದಿಯನ್ನು ಹೇಳೋಣ ವೆಂದರೆ ಅದಕ್ಕೆ ಇನ್ನೊಂದು ಕಾರಣವು ಕಾಣಬಂದಿಲ್ಲ. ಇನ್ನು ಜೀವನಿಗೆ ಆದಿಯನ್ನು ಹೇಳಿದರೆ ಅವನಲ್ಲಿ ತೋರುವ ಧರ್ಮಧರ್ಮಸಂಸ್ಕಾರಗಳಿಗೆ ಕಾರಣವಿಲ್ಲದೆ ಹೋಗುತ್ತದೆ. ಆದ್ದರಿಂದ ಇವೆರಡಕ್ಕೂ ಆದಿ ಇಲ್ಲ. ಇವೆರಡೂ ಈಶ್ವರನ ಪ್ರಕೃತಿಗಳಾದ ಮೇಲೆ ಈಶ್ವರನ ಅನಾದಿತ್ವವು ಇವುಗಳಿಗೂ ಇದ್ದೇ ಇರುವದು. (ವಿಕಾರಾಂಶ್ಚ) ಆಕಾಶ ಮೊದಲಾದ ಎಲ್ಲ ಬಿಡಿಬಿಡಿಯಾದ ವಸ್ತುಗಳನ್ನೂ (ಗುಣಾಂಶ್ಚೈವ) ಸುಖರೂಪವಾದ ಸತ್ತ್ವ, ದುಃಖರೂಪವಾದ ರಜ, ಮೋಹರೂಪವಾದ ತಮ - ಎಂಬ ಗುಣಗಳನ್ನೂ (ಪ್ರಕೃತಿ ಸಂಭವಾನ್) ಮಾಯಾರೂಪವಾದ ಪ್ರಕೃತಿಯಿಂದ ಹುಟ್ಟಿದವುಗಳೆಂದು (ವಿದ್ಧಿ) ತಿಳಿ.

ಪ್ರಕೃತಿಯಿಂದ ಹುಟ್ಟಿದ ವಿಕಾರಗಳೂ ಗುಣಗಳೂ ಯಾವವೆಂದರೆ :—

ಕಾರ್ಯಕರಣಕರ್ತೃತ್ವೇ<sup>1</sup> ಹೇತುಃ ಪ್ರಕೃತಿರುಚ್ಯತೇ |

ಪುರುಷಃ ಸುಖದುಃಖಾನಾಂ ಭೋಕ್ತೃತ್ವೇ ಹೇತುರುಚ್ಯತೇ || 20 ||

(ಕಾರ್ಯಕರಣಕರ್ತೃತ್ವೇ) ಪಂಚಮಹಾಭೂತಗಳಿಂದಾಗಿರುವ ಶರೀರ ರೂಪವಾದ ಮತ್ತು ಬೇರೆ ಬೇರೆ ವಿಷಯಗಳ ರೂಪವಾದ ಕಾರ್ಯವೂ ಸುಖ ದುಃಖಮೋಹಾತ್ಮಕವಾದ ಸತ್ತ್ವರಜಸ್ತಮೋಗುಣಗಳಿಗೆ ಆಶ್ರಯವಾಗಿರುವ ಬಾಹ್ಯೇಂದ್ರಿಯ ಮತ್ತು ಅಂತರಿಂದ್ರಿಯ - ಎಂಬ ಕರಣಗಳೂ - ಇವೆರಡನ್ನೂ

1. "ಕಾರ್ಯಕರಣಕರ್ತೃತ್ವೇ" ಎಂದು ಪಾಠಾಂತರ, ಅರ್ಥದಲ್ಲೇನೂ ವ್ಯತ್ಯಾಸವಿಲ್ಲ.

ಮಾಡಿರುವದಕ್ಕೆ (ಪ್ರಕೃತಿಃ) ಮಾಯಾಶಕ್ತಿಯು (ಹೇತುಃ) ಕಾರಣವು (ಉಚ್ಯತೇ) ಎನಿಸುವದು. (ಸುಖದುಃಖಾನಾಂ) ಸುಖದುಃಖಗಳ (ಭೋಕ್ತೃತ್ವೇ) ಅನುಭವಿಸುವ ವಿಷಯದಲ್ಲಿ (ಪುರುಷಃ) ಪರಾಪ್ರಕೃತಿಯಾದ ಜೀವನು (ಹೇತುಃ) ಕಾರಣನು (ಉಚ್ಯತೇ) ಎನಿಸುವನು. ಇವೆರಡೂ ಸೇರಿ ಸಂಸಾರಕ್ಕೆ ಕಾರಣವು. ಈಗ ಕ್ಷೇತ್ರವು ಯಾವ ವಿಕಾರಗಳುಳ್ಳದ್ದೆಂಬ ಮತ್ತು ಯಾವದರಿಂದ ಯಾವದಾಗುವದೆಂಬ ಪ್ರಶ್ನೆಯ ಉತ್ತರವಾಯಿತು.

ಪುರುಷನ ಈ ಸಂಸಾರಕ್ಕೇನು ಕಾರಣವೆಂದರೆ :—

ಪುರುಷಃ ಪ್ರಕೃತಿಸ್ಥೋ ಹಿ ಭುಂಕ್ತೇ ಪ್ರಕೃತಿಜಾನ್ಮುಣಾನ್ |

ಕಾರಣಂ<sup>1</sup> ಗುಣಸಂಗೋಽಸ್ಯ ಸದಸದ್ಯೋನಿಜನ್ಮಸು || 21 ||

(ಪುರುಷಃ) ಕ್ಷೇತ್ರಜ್ಞನು (ಪ್ರಕೃತಿಸ್ಥೋ ಹಿ) ತನ್ನ ನಿಜಸ್ವರೂಪವನ್ನು ಮರೆತು ದೇಹ, ಇಂದ್ರಿಯ, ವಿಷಯಗಳು - ಮೊದಲಾದ ರೂಪದಲ್ಲಿ ಹರಡಿಕೊಂಡಿರುವ ಮಾಯಾಪ್ರಪಂಚದಲ್ಲಿ ತಾನೆಂಬ ಅಭಿಮಾನವನ್ನು ತಾಳಿದವನಾಗಿ (ಪ್ರಕೃತಿಜಾನ್) ಆ ಸತ್ತ್ವರಜಸ್ತಮೋಗುಣಗಳಿಂದ ಕೂಡಿದ ಮಾಯಾಶಕ್ತಿಯಿಂದ ಹುಟ್ಟಿದಂಥ (ಗುಣಾನ್) ನಾನು ಸುಖ, ನಾನು ದುಃಖ, ನಾನು ಮೂಢ - ಮೊದಲಾದ ಗುಣಗಳನ್ನು (ಭುಂಕ್ತೇ) ಪಡೆಯುತ್ತಾನೆ. (ಅಸ್ಯ) ಇವನಿಗೆ (ಸದಸದ್ಯೋನಿಜನ್ಮಸು) ಒಳ್ಳೆ ದೇವತೆಗಳ ಹೊಟ್ಟೆಯಲ್ಲಿ ಹುಟ್ಟುವಿಕೆಯೂ ಕೆಟ್ಟ ಪಶುಗಳ ಹೊಟ್ಟೆಯಲ್ಲಿ ಹುಟ್ಟುವಿಕೆಯೂ ಒಳ್ಳೆಯದೂ ಕೆಟ್ಟದ್ದೂ ಬೆರಕೆಯಾದ ಮನುಷ್ಯರ ಹೊಟ್ಟೆಯಲ್ಲಿ ಹುಟ್ಟುವಿಕೆಯೂ - ಇವುಗಳಿಗೆಲ್ಲ (ಕಾರಣಂ) ಕಾರಣವೇನೆಂದರೆ (ಗುಣಸಂಗಃ) ಸುಖ, ದುಃಖ, ಮೋಹ - ಇವುಗಳನ್ನುಂಟುಮಾಡುವಂಥ ಶಬ್ದ, ಸ್ಪರ್ಶ - ಮೊದಲಾದ ವಿಷಯಗಳೆಂಬ ಗುಣಗಳಲ್ಲಿ ನಾನೆಂಬ ಭಾವನೆಯು.

ಈ ಹುಟ್ಟುವುಗಳನ್ನು ಕಳೆಯುವ ಜ್ಞಾನವನ್ನು ಪುಷ್ಟಿಗೊಳಿಸುವದಕ್ಕಾಗಿ ಪುರುಷಸ್ವರೂಪವನ್ನು ಮತ್ತೆ ಹೇಳುತ್ತೇನೆ ; ಕೇಳು :—

1. "ಸ ಯಥಾಕಾಮೋ ಭವತಿ ತತ್ಕೃತುರ್ಭವತಿ ಯತ್ಕೃತುರ್ಭವತಿ ತತ್ಕರ್ಮಕುರುತೇ ಯತ್ಕರ್ಮಕುರುತೇ ತದಭಿಸಂಪದ್ಯತೇ" - ಯಾವದನ್ನು ಬಯಸುತ್ತಾನೋ ಅದರ ವಿಷಯದಲ್ಲಿ ಮನಸ್ಸು ಹಾಕುತ್ತಾನೆ ; ಯಾವ ವಿಷಯದಲ್ಲಿ ಮನಸ್ಸು ಹಾಕುತ್ತಾನೋ ಅದನ್ನು ಪಡೆಯುವದಕ್ಕೆ ಕರ್ಮವನ್ನು ಮಾಡುವನು ; ಯಾವದಕ್ಕಾಗಿ ಮಾಡುತ್ತಾನೋ ಅದನ್ನು ಪಡೆಯುತ್ತಾನೆ — ಶ್ರು.

ಉಪದ್ರಷ್ಟಾನುಮಂತಾ<sup>1</sup> ಚ ಭರ್ತಾ ಭೋಕ್ತಾ ಮಹೇಶ್ವರಃ |

ಪರಮಾತ್ಮೇತಿ ಚಾಪ್ಯುಕ್ತೋ ದೇಹೇಽಸ್ಮಿನ್ನುರುಷಃ ಪರಃ || 22 ||

ಆ ಪರಾಪ್ರಕೃತಿಯಾದ ಪುರುಷನು ಮಾಯೆಯ ಪರಿಣಾಮವಾದ ದೇಹದಲ್ಲಿ ಜೀವರೂಪದಿಂದಿದ್ದರೂ ಅವನು ತನ್ನ ನಿಜಸ್ವರೂಪದಲ್ಲಿ ಮಾಯೆಯ ಗುಣಗಳ ಸಂಬಂಧವಿಲ್ಲದ ಅಸಂಸಾರಿಯಾಗಿರುವನು. ಏಕೆಂದರೆ ಅವನು (ಉಪದ್ರಷ್ಟಾ) ಯಜ್ಞದಲ್ಲಿ ಒಬ್ಬನು ತಾನು ಏನೂ ಮಾಡದೆ ಇತರರ ಕೆಲಸಗಳ ಗುಣದೋಷಗಳನ್ನು ನೋಡುತ್ತಿರುವಂತೆ ಈ ಕ್ಷೇತ್ರಜ್ಞನು ತಾನು ಏನೂ ಮಾಡದೇ ದೇಹೇಂದ್ರಿಯಾದಿಗಳ ಕೆಲಸಗಳನ್ನು ನೋಡುತ್ತಿರುವನು. ನೋಡುವ ಕೆಲಸದಲ್ಲಿ ದೇಹ, ಕಣ್ಣು, ಮನಸ್ಸು, ಬುದ್ಧಿ, ಆತ್ಮ - ಹೀಗೆ ಐದು ಇದ್ದರೂ ಮೊದಲಿನ ನಾಲ್ಕು ಹೊರಗಿರುವವು. 'ಆತ್ಮ' ಎಂಬುವನು ತನಗೆ ತೀರ ಸಮೀಪದ ತಾನೇ ಆದ್ದರಿಂದ ಉಪದ್ರಷ್ಟನು. ಉಪದ್ರಷ್ಟನೆಂದರೆ ಹತ್ತಿರದಲ್ಲಿದ್ದು ನೋಡುವವನೆಂದರ್ಥ. ಇದರಿಂದ ಅವನು ದೇಹೇಂದ್ರಿಯಗಳಿಗಿಂತ ಬೇರೆಯೆಂದೂ ಆಯಿತು. (ಅನುಮಂತಾ ಚ) ದೇಹೇಂದ್ರಿಯಾದಿಗಳು ಮಾಡುವ ಕೆಲಸಕ್ಕೆ ಒಪ್ಪಿಗೆಯನ್ನು ಕೊಡುವವನು; ಅಥವಾ ಅವುಗಳಿಗೆ ಬೇಡವೆಂದು ಹೇಳದೆ ಸಾಕ್ಷಿಮಾತ್ರನಾಗಿರುವವನು. ಇದರಿಂದಲೂ ಅವನು ದೇಹೇಂದ್ರಿಯಗಳಿಗಿಂತ ಬೇರೆಯೆಂದಾಯಿತು. (ಭರ್ತಾ) ದೇಹ, ಇಂದ್ರಿಯ - ಮೊದಲಾದವುಗಳ ವ್ಯಾಪಾರಗಳಿಗೆಲ್ಲ ತನ್ನ ಚೈತನ್ಯದ ನೆರವನ್ನು ಕೊಟ್ಟು ಅವುಗಳನ್ನು ಪೋಷಿಸುವವನು. ಇದರಿಂದಲೂ ಅವನು ದೇಹೇಂದ್ರಿಯಗಳಿಗಿಂತ ಬೇರೆಯೆಂದಾಯಿತು. (ಭೋಕ್ತಾ) ಸುಖ, ದುಃಖ, ಮೋಹ - ಮೊದಲಾದ ಬುದ್ಧಿಯ ವೃತ್ತಿಗಳನ್ನು ತನ್ನ ಚೈತನ್ಯದಿಂದ ಬೆಳಗುತ್ತ ತಾನು ಯಾವ ವಿಕಾರವನ್ನೂ ಪಡೆಯದೆ ಅವುಗಳನ್ನು ಭೋಗಿಸುವವನು. ಇದರಿಂದ ಅವನು ಬುದ್ಧಿಗಿಂತ ಬೇರೆಯೆಂದಾಯಿತು. (ಮಹೇಶ್ವರಃ) ಸರ್ವಕ್ಕೂ ಆತ್ಮವಾಗಿ ಸ್ವತಂತ್ರವಾಗಿರುವವನು. ಅಥವಾ ಚುಂಬಕಶಿಲೆಯು ತನ್ನ ಸಾನ್ನಿಧ್ಯದಿಂದ ಕಬ್ಬಿಣದಲ್ಲಿ ಕ್ರಿಯೆಯನ್ನು ಹುಟ್ಟಿಸುವಂತೆ ತನ್ನ ಸಾನ್ನಿಧ್ಯದಿಂದ ದೇಹೇಂದ್ರಿಯಾದಿಗಳ ಕ್ರಿಯೆಗಳಿಗೆಲ್ಲ ಈಶ್ವರನು. ಇದರಿಂದ ಆತ್ಮನು ಪ್ರಕೃತಿಗಿಂತಲೂ ಅದರ ಕಾರ್ಯಕ್ಕಿಂತಲೂ

1. "ಅನುಮಂತಾ ಸಾಕ್ಷೀ ಚ ಉಪದ್ರಷ್ಟಾನುದ್ರಷ್ಟಾನುಮಂತೈಷ ಆತ್ಮಾ" - ಈ ಆತ್ಮನು ಅನುಮಂತನು, ಸಾಕ್ಷಿ, ಉಪದ್ರಷ್ಟಾ, ಅನುಮಂತಾ — ಶ್ರು.

ಬೇರೆಯೆಂದಾಯಿತು. (ಪರಮಾತ್ಮಾ) ಆತ್ಮನೆಂದು ಕಲ್ಪಿಸಿಕೊಳ್ಳುವ ದೇಹವನ್ನು ಮೊದಲುಮಾಡಿಕೊಂಡು ಬುದ್ಧಿಯವರೆಗಿನವುಗಳಿಗಿಂತ ಉತ್ಕೃಷ್ಟನಾದವನು. ಹೀಗೆ ಅವನು ದೇಹ, ಇಂದ್ರಿಯ, ಬುದ್ಧಿ, ಮಾಯಾಶಕ್ತಿ - ಇವೆಲ್ಲಕ್ಕಿಂತ ಬೇರೆಯಾದವನು. (ಇತಿ ಚಾಪಿ) ಹೀಗೂ ಕೂಡ (ಅಸ್ಮಿನ್) ಈ (ದೇಹೇ) ಶರೀರದಲ್ಲಿರುವ (ಪರಃ) ಹೆಚ್ಚಿನವನಾದ (ಪುರುಷಃ) ಸಾಕ್ಷಿಚೇತನನು (ಉಕ್ತಃ) ಹೇಳಲ್ಪಟ್ಟಿರುವನು. ಇದರಿಂದ ಕ್ಷೇತ್ರಜ್ಞನ ಸ್ವಭಾವವೂ ಪ್ರಭಾವವೂ ಏನೆಂಬ ಪ್ರಶ್ನೆಗೆ ಉತ್ತರವಾಯಿತು.

ಇದನ್ನು ತಿಳಿಯುವುದರಿಂದಾಗುವದೇನೆಂದರೆ :—

ಯ ಏವಂ ವೇತ್ತಿ ಪುರುಷಂ ಪ್ರಕೃತಿಂ ಚ ಗುಣೈಃ ಸಹ |

ಸರ್ವಥಾ ವರ್ತಮಾನೋಽಪಿ ನ ಸ ಭೂಯೋಽಭಿಜಾಯತೇ || 23 ||

(ಯಃ) ಯಾವನು (ಪುರುಷಂ) ಕ್ಷೇತ್ರಜ್ಞನಾದ ಪುರುಷನನ್ನೂ (ಗುಣೈಃ ಸಹ) ಸತ್ತ್ವರಜಸ್ತಮೋಗುಣಗಳಿಂದ ಕೂಡಿದ (ಪ್ರಕೃತಿಂ ಚ) ಮಾಯಾಶಕ್ತಿಯನ್ನೂ (ಏವಂ) ಹೀಗೆ- ಎಂದರೆ ತಾನು ಸರ್ವಕ್ಷೇತ್ರಜ್ಞಸ್ವರೂಪನೆಂದೂ ಮಾಯಾಕಾರ್ಯವಾದ ಪ್ರಪಂಚವೆಲ್ಲ ಹಗ್ಗದಲ್ಲಿ ಕಂಡ ಹಾವು ಮೊದಲಾದವುಗಳಂತೆ ಅಥವಾ ಕನಸಿನಲ್ಲಿ ಕಾಣುವ ಬಗೆಬಗೆಯ ವಸ್ತುಗಳಂತೆ ಬರೀ ತೋರಿಕೆಯೆಂದೂ (ವೇತ್ತಿ) ತಿಳಿಯುತ್ತಾನೋ (ಸಃ) ಅವನು (ಸರ್ವಥಾ) ಯಾವ ಯಾವ ಬಗೆಯಲ್ಲಿ (ವರ್ತಮಾನೋಽಪಿ) ಇದ್ದರೂ - ಎಂದರೆ ಶಾಸ್ತ್ರದ ಕಟ್ಟಳೆಯನ್ನು ಮೀರಿ ನಡೆಯುತ್ತಿದ್ದರೂ (ಭೂಯಃ) ಯಾವ ಶರೀರದಲ್ಲಿರುವಾಗ ಆತ್ಮಜ್ಞಾನವಾಗಿರುವದೋ ಆ ಶರೀರವು ಬಿದ್ದು ಹೋದ ಮೇಲೆ ಮತ್ತೆ (ನ ಅಭಿಜಾಯತೇ) ಹುಟ್ಟುವದಿಲ್ಲ. ಶರೀರದಲ್ಲಿರುವಾಗಲೇ ಅವನು ಅಜ್ಞಾನವನ್ನು ಕಳೆದುಕೊಂಡು ಹುಟ್ಟುವವುಗಳ ಗಂಟನ್ನು ಹರಿದು ಹಾಕಿಕೊಂಡಿರುವುದರಿಂದ ಅವನು ಮತ್ತೆ ಹುಟ್ಟುವದಿಲ್ಲ. ಹುಟ್ಟುವವುಗಳೆಲ್ಲ ಕರ್ಮದ ಫಲಗಳು. ಕರ್ಮದ ಫಲಗಳನ್ನು ಅನುಭವಿಸುವದಕ್ಕಲ್ಲವೆ ಮತ್ತೆ ಮತ್ತೆ ಹುಟ್ಟಬೇಕು ; ಮತ್ತೆ ಮತ್ತೆ ಸಾಯಬೇಕು ? ಕರ್ಮಗಳೆಲ್ಲ ಕ್ಷೇತ್ರಕ್ಕೆ ಸಂಬಂಧಿಸಿದವೆಂದೂ ತಾನು ಕರ್ಮಸಂಬಂಧವಿಲ್ಲದ ಸರ್ವಕ್ಷೇತ್ರಜ್ಞಸ್ವರೂಪನೆಂದೂ ಅವನು ತಿಳಿಯುತ್ತಲೇ ಅವನ ಹಿಂದಿನ ಕರ್ಮಗಳು, ಮುಂದಿನ ಕರ್ಮಗಳು - ಎಲ್ಲ ಸುಟ್ಟು ಬೂದಿಯಾಗುತ್ತವೆ. ಪ್ರಾರಬ್ಧದಿಂದ ಅವನಿಗೆ ಶರೀರವಿರುವಂತೆ



ಕಂಡರೂ ಆ ಶರೀರವು ಅವನಿಗೆ ಅಜ್ಞರಾದ ಇತರರ ದೃಷ್ಟಿಯಿಂದ ಇರುವದೇ ಹೊರತು ಅವನು ತಾನು ದೇಹವೆಂದಾಗಲಿ ಅಥವಾ ದೇಹವು ತನ್ನದೆಂದಾಗಲಿ ಅಭಿಮಾನವನ್ನಿಟ್ಟುಕೊಂಡಿರುವದಿಲ್ಲವಾದ್ದರಿಂದ ಅವನಿಗೆ ಆ ದೇಹದ ಕರ್ಮಗಳ ಸಂಬಂಧವೇನೇನೂ ಇರುವದಿಲ್ಲ ಅವನು ಆಗಲೇ ಮುಕ್ತನು. ದೇಹಾತ್ಮಬುದ್ಧಿಯುಳ್ಳ ಜನರು ಅವನ ಆ ಸ್ಥಿತಿಯನ್ನು ತಿಳಿಯಲಾರದೆ ಅವನ ದೇಹವು ಬಿದ್ದು ಹೋದ ಮೇಲೆ ಮುಕ್ತನಾಗುವನೆನ್ನುವರು. ದೇಹದಲ್ಲಿನ್ನೂ ಇರುವಾಗಲೇ ಆ ಜ್ಞಾನವನ್ನು ಪಡೆದವನ ಕ್ಷೇತ್ರದಿಂದ ಶಾಸ್ತ್ರದ ಕಟ್ಟಳೆಯನ್ನು ಮೀರಿದ ಕೆಲಸಗಳಾದರೂ ಅವನು ತಾನು ಅದರ ಕರ್ತನಲ್ಲವೆಂದು ತಿಳಿದಿರುವದರಿಂದ ಆ ಕರ್ಮವು ಅವನ ಸೆರಗಿಗೆ ದೋಷವನ್ನು ಗಂಟುಹಾಕಲಾರದು. ಶಾಸ್ತ್ರದ ಕಟ್ಟಳೆಯನ್ನು ಮೀರಿದವನಿಗೇ ಹೀಗಾದರೆ ಶಾಸ್ತ್ರದಂತೆ ನಡೆಯುವವನು ಮತ್ತೆ ಹುಟ್ಟುವದಿಲ್ಲವೆಂದು ಹೇಳಬೇಕಾದ್ದೇ ಇಲ್ಲ.

ಆ ಆತ್ಮಜ್ಞಾನಕ್ಕೆ ಸಾಧನಗಳನ್ನು ಹೇಳುತ್ತೇನೆ ; ಕೇಳು :—

ಧ್ಯಾನೇನಾತ್ಮನಿ ಪಶ್ಯಂತಿ ಕೇಚಿದಾತ್ಮಾನಮಾತ್ಮನಾ |

ಅನ್ಯೇ ಸಾಂಖ್ಯೇನ ಯೋಗೇನ ಕರ್ಮಯೋಗೇಣ ಚಾಪರೇ || 24 ||

(ಕೇಚಿತ್ ) ಉತ್ತಮಾಧಿಕಾರಿಗಳಾದ ಕೆಲವರು (ಧ್ಯಾನೇನ) ಮನಸ್ಸನ್ನು ವಿಷಯಗಳಿಂದ ಹಿಮ್ಮೆಟ್ಟಿಸಿ ತಂದು ಆತ್ಮಸ್ವರೂಪದಲ್ಲಿ ನೆಲೆಗೊಳಿಸಿ ಅದನ್ನೇ ಎಡೆಬಿಡದೆ ಚಿಂತಿಸುವದರಿಂದಲೂ (ಅನ್ಯೇ) ಮಧ್ಯಮಾಧಿಕಾರಿಗಳಾದ ಇನ್ನು ಕೆಲವರು (ಸಾಂಖ್ಯೇನ) ಆ ಧ್ಯಾನಕ್ಕೆ ಸಾಧನವಾಗಿ ಪ್ರಪಂಚಕ್ಕೆ ಕಾರಣವಾದ ಸತ್ತ್ವರಜಸ್ತಮೋಗುಣಗಳೆಲ್ಲ ತಮ್ಮ ಎದುರಿಗಿರುವವುಗಳಾದ್ದರಿಂದ ಅವುಗಳಿಗೆ ಸಾಕ್ಷಿಯಾಗಿ ಅವುಗಳಿಗಿಂತ ಬೇರೆಯಾಗಿರುವ ತಾವು ನಿತ್ಯಾತ್ಮಸ್ವರೂಪರೆಂದು ಬಿಡಿಸಿ ತಿಳಿಯುವದೆಂಬ (ಯೋಗೇನ) ಆತ್ಮಾನಾತ್ಮವಿವೇಕಮಾರ್ಗದಿಂದಲೂ (ಅಪರೇ) ಮನಸ್ಸನ್ನು ಆ ವಿಚಾರಕ್ಕೆ ತಕ್ಕದ್ದಾಗುವ ಹಾಗೆ ಮಾಡುವ ಮತ್ತೆ ಕೆಲವರು ಮಂದಾಧಿಕಾರಿಗಳು (ಕರ್ಮಯೋಗೇಣ ಚ ) ಚಿತ್ತಶುದ್ಧಿಗೂ ಜ್ಞಾನಕ್ಕೂ ಸಾಧನವಾಗಿ ಈಶ್ವರನಿಗೆ ಪ್ರೀತಿಯಾಗಲೆಂದು ಕರ್ಮವನ್ನು ಮಾಡುವದರ ಮೂಲಕವೂ (ಆತ್ಮನಿ) ಬುದ್ಧಿಯಲ್ಲಿ (ಆತ್ಮನಾ ) ಆ ಧ್ಯಾನದಿಂದ ಶುದ್ಧವಾದ ಅಂತಃಕರಣದಿಂದ (ಆತ್ಮಾನಂ) ಕ್ಷೇತ್ರಜ್ಞನಾದ ತಮ್ಮ ಅಂತರಾತ್ಮನನ್ನು (ಪಶ್ಯಂತಿ) ನೋಡುತ್ತಾರೆ.

ಅನ್ಯೇ ತ್ವೇವಮಜಾನಂತಃ ಶ್ರುತ್ವಾನ್ಯೇಭ್ಯ ಉಪಾಸತೇ |

ತೇಽಪಿ ಚಾತಿತರಂತ್ಯೇವ ಮೃತ್ಯುಂ ಶ್ರುತಿಪರಾಯಣಾಃ || 25 ||

(ಅನ್ಯೇ ತು ) ಇನ್ನೂ ಮಂದರಾದ ಬೇರೆ ಕೆಲವರು (ಏವಂ) ಧ್ಯಾನದಿಂದ, ಸಾಂಖ್ಯದಿಂದ ಅಥವಾ ಕರ್ಮದಿಂದ (ಅಜಾನಂತಃ) ತಿಳಿಯಲಾರದವರಾಗಿ (ಅನ್ಯೇಭ್ಯಃ) ಬೇರೆ ಸಾಧುವೃತ್ತಿಯಲ್ಲಿ ಉತ್ತಮರೆಂದು ತಾವು ಮನಗಂಡ ಗುರುಗಳಿಂದ (ಶ್ರುತ್ವಾ) ಏನು ಮಾಡಿದರೆ ತಮ್ಮ ಉದ್ಧಾರವಾಗುವದೆಂದು ಕೇಳಿ (ಉಪಾಸತೇ) ಅವರು ಏನನ್ನು ಹೇಗೆ ಚಿಂತಿಸೆಂದು ಹೇಳುತ್ತಾರೋ ಅದರಲ್ಲಿ ನಂಬಿಕೆಯನ್ನಿಟ್ಟು ಅವರು ಹೇಳಿದಂತೆ ಉಪಾಸನೆ ಮಾಡುತ್ತಾರೆ. (ಶ್ರುತಿಪರಾಯಣಾಃ) ಮತ್ತೊಬ್ಬರ ಬಾಯಿಂದ ಕೇಳಿದ್ದರಲ್ಲಿಯೇ ಹೆಚ್ಚಿನ ಭರವಸೆಯುಳ್ಳ (ತೇಽಪಿ ಚ ) ಅವರು ಕೂಡ (ಮೃತ್ಯುಂ) ಸಾವನ್ನು - ಎಂದರೆ ಹುಟ್ಟುಸಾವುಗಳನ್ನು (ಅತಿತರಂತ್ಯೇವ) ದಾಟಿಯೇ ದಾಟುತ್ತಾರೆ. ಅವರ ಉಪಾಸನೆಯಿಂದ ಚಿತ್ತಶುದ್ಧಿಯೂ ಜ್ಞಾನವೂ ಆಗಿ ಅವರಿಗೆ ಆತ್ಮಸಾಕ್ಷಾತ್ಕಾರವಾಗಿಯೇ ಆಗುತ್ತದೆ. ತಮಗೆ ಸ್ವತಂತ್ರವಾದ ವಿವೇಕವಿಲ್ಲದೆ ಬೇರೆಯವರ ಮಾತಿನಲ್ಲಿ ಭರವಸೆಯನ್ನಿಟ್ಟರೆ ಹೀಗಾಗುವಾಗ ತಮ್ಮ ಸ್ವಂತ ವಿವೇಕದಿಂದಲೇ ಸಾಧನವನ್ನು ನಿರ್ಧರಿಸಿಕೊಂಡು ಹೊರಟವರ ಉದ್ಧಾರವಾಗುವದರಲ್ಲಿ ಸಂಶಯಕ್ಕೆ ಕಾರಣವೇ ಇಲ್ಲ.

ಈ ಸಾಧನವನ್ನು ಮಾಡಿ ಪಡೆದ ಆತ್ಮಜ್ಞಾನದಿಂದ ಮೋಕ್ಷವಾಗುವದು ಹೇಗೆಂದರೆ :—

ಯಾವತ್ಸಂಜಾಯತೇ ಕಿಂಚಿತ್ತ್ವಂ ಸ್ಥಾವರಜಂಗಮಮ್ |

ಕ್ಷೇತ್ರಕ್ಷೇತ್ರಜ್ಞಸಂಯೋಗಾತ್ತದ್ವಿದ್ಧಿ ಭರತರ್ಷಭ || 26 ||

(ಭರತರ್ಷಭ) ಭರತಕುಲದಲ್ಲಿ ಶ್ರೇಷ್ಠನಾದ ಅರ್ಜುನನೇ, ಕೇಳು. (ಸ್ಥಾವರಜಂಗಮಂ) ಚೇತನವಾದ ಮತ್ತು ಜಡವಾದ (ಯಾವತ್ಕಿಂಚಿತ್) ಯಾವದು ಎಷ್ಟು ಮಾತ್ರವಾದರೂ (ಸತ್ತ್ವಂ) ವಸ್ತು (ಸಂಜಾಯತೇ) ಹುಟ್ಟುತ್ತದೋ (ತತ್) ಅದು (ಕ್ಷೇತ್ರಕ್ಷೇತ್ರಜ್ಞಸಂಯೋಗಾತ್) ಕ್ಷೇತ್ರ, ಕ್ಷೇತ್ರಜ್ಞ - ಇವರಿಬ್ಬರ ಸಂಯೋಗದಿಂದ ಆದದ್ದೆಂದು (ವಿದ್ಧಿ) ತಿಳಿ. ಕ್ಷೇತ್ರವೆಂಬುದೆಲ್ಲ ಜಡಸಮೂಹವೆಂದೂ ಕ್ಷೇತ್ರಜ್ಞನು ಚೇತನನೆಂದೂ ಮೊದಲೇ ಹೇಳಿದ್ದೇನಷ್ಟೆ. ಭಿನ್ನಜಾತಿಯವುಗಳಾದ ಇವೆರಡೂ ಕೂಡುವದೆಂಬುದೇ ಹೊಂದುವ ಮಾತಲ್ಲ.

ಆದ್ದರಿಂದ ಇಲ್ಲಿ ಸಂಯೋಗವೆಂದರೆ ಒಂದರ ಧರ್ಮವನ್ನೊಂದು ಮೈ ಮೇಲೆ ಹಾಕಿಕೊಳ್ಳುವುದು. ಹೇಗೆಂದರೆ - 'ನಾನು ಸುಂದರನು' ಎನ್ನುವಾಗ ಕ್ಷೇತ್ರದ ಧರ್ಮವಾದ ಸೌಂದರ್ಯವನ್ನು ಕ್ಷೇತ್ರಜ್ಞನು ತನ್ನ ಮೈಮೇಲೆ ಹಾಕಿಕೊಂಡಂತಾಯಿತು. 'ಅಲ್ಲಿ ಅನೇಕ ವಸ್ತುಗಳು ಇವೆ' ಎನ್ನುವಾಗ ವಸ್ತುಗಳು ನಿಜವಾಗಿಲ್ಲದವುಗಳು. ಏಕೆಂದರೆ ಅವು ಒಂದವಸ್ಥೆಯಲ್ಲಿ ಮಾತ್ರ ಕಾಣುವವು. ಆದ್ದರಿಂದ ಅವುಗಳು 'ಇವೆ' ಎಂದು ಹೇಳಿಸಿಕೊಳ್ಳುವುದಕ್ಕೆ ಯೋಗ್ಯವಲ್ಲ. ಮೂರವಸ್ಥೆಗಳಲ್ಲಿಯೂ ಇರುವ ಆತ್ಮನೊಬ್ಬನೆ ಇರತಕ್ಕವನು. ಅವನ ಆಧಾರದ ಮೇಲೆ ಬಗೆಬಗೆಯಾದ ವಸ್ತುಗಳು ಭ್ರಾಂತಿಯಿಂದ ಇದ್ದ ಹಾಗೆ ಕಾಣುವವು. ಆದ್ದರಿಂದ 'ಅಲ್ಲಿ ಅನೇಕ ವಸ್ತುಗಳಿವೆ' ಎನ್ನುವಾಗ ಕ್ಷೇತ್ರಜ್ಞನ ಧರ್ಮವಾದ ಇರುವಿಕೆಯನ್ನು ಕ್ಷೇತ್ರವಾದ ವಸ್ತುಗಳ ಮೈಮೇಲೆ ಹಾಕಿದಂತಾಗುತ್ತದೆ. ಈ ಬಗೆಯ ಸಂಯೋಗದಿಂದಲೇ ಹೊರಗೆ ಕಾಣುವ ಜಗತ್ತೆಲ್ಲ ಆಗಿರುವುದು.

ಹುಟ್ಟು ಸಾವುಗಳಿಗೆ ಕಾರಣವಾದ ಆ ಕ್ಷೇತ್ರಕ್ಷೇತ್ರಜ್ಞ ಸಂಯೋಗವನ್ನು ಹೋಗಲಾಡಿಸುವ ಜ್ಞಾನಸ್ವರೂಪವನ್ನು ಇನ್ನೂ ಕೇಳು :—

ಸಮಂ ಸರ್ವೇಷು ಭೂತೇಷು ತಿಷ್ಠಂತಂ ಪರಮೇಶ್ವರಮ್ |

ವಿನಶ್ಯತ್ಸ್ವವಿನಶ್ಯಂತಂ<sup>1</sup> ಯಃ ಪಶ್ಯತಿ ಸ ಪಶ್ಯತಿ

|| 27 ||

(ಸರ್ವೇಷು) ಚತುರ್ಮುಖಬ್ರಹ್ಮನನ್ನು ಮೊದಲು ಮಾಡಿಕೊಂಡು ಒಂದು ಮೋಟುಮರದವರೆಗೆ ಇರುವ ಎಲ್ಲ (ಭೂತೇಷು) ಪ್ರಾಣಿಗಳಲ್ಲಿ (ಸಮಂ) ಯಾವ ಹೆಚ್ಚು ಕಡಿಮೆಯೂ ಇಲ್ಲದೆ (ತಿಷ್ಠಂತಂ) ಇರುವಂಥ (ಪರಮೇಶ್ವರಂ) ದೇಹೇಂದ್ರಿಯಗಳಿಗೆಲ್ಲ ಬೆಂಬಲವಾಗಿ ಸರ್ವಸ್ವಾಮಿಯಾಗಿರುವಂಥವನನ್ನು ಮತ್ತು (ವಿನಶ್ಯತ್ಸ್ವ) ಹಗ್ಗದ ಹಾವು, ಕನಸಿನ ಜಗತ್ತು - ಮೊದಲಾದವುಗಳಂತೆ ಪ್ರಪಂಚವೆಲ್ಲ ಹೋದರೂ (ಅವಿನಶ್ಯಂತಂ) ಹಗ್ಗ ಮತ್ತು ಕನಸುಗಾಣುವವನಂತೆ ನಾಶವಾಗದಿರುವವನನ್ನು (ಯಃ) ಯಾವನು (ಪಶ್ಯತಿ) ನೋಡುತ್ತಾನೋ (ಸಃ) ಅವನು (ಪಶ್ಯತಿ) ನೋಡುತ್ತಾನೆ. ಹಗ್ಗದ ಹಾವನ್ನೂ ಕನಸಿನ ಜಗತ್ತನ್ನೂ ನೋಡುವುದು ಸರಿಯಾದ ದೃಷ್ಟಿಯಲ್ಲ; ಭ್ರಮೆ. ಏಕೆಂದರೆ ಆಗ ಹಗ್ಗದ ಮತ್ತು ಕನಸುಗಾಣುವವನ ನಿಜಸ್ಥಿತಿ ಗೊತ್ತಿರುವದಿಲ್ಲ. ಆದ್ದರಿಂದ ಹಾವಿನಿಂದಲೂ ಜಗತ್ತಿನಿಂದಲೂ ಬೇರ್ಪಡಿಸಿ ಹಗ್ಗವನ್ನೂ ಕನಸುಗಾಣು

1. "ಅವಿನಾಶೀ ವಾ ಅರೇಽಯಮಾತ್ಮಾ" ಈ ಆತ್ಮನು ನಾಶರಹಿತನು — ಶ್ರು.

ವವನನ್ನೂ ತಿಳಿಯುವದೇ ಸರಿಯಾದ ದೃಷ್ಟಿ. ಅದರಂತೆ ಸಮಸ್ತಜಗತ್ತಿಗಿಂತಲೂ ಆತ್ಮನನ್ನು ಬೇರೆ ಮಾಡಿ ತಿಳಿದರೇನೆ ಸರಿಯಾಗಿ ನೋಡಿದಂತಾಯಿತು.

ಆ ಜ್ಞಾನದ ಹೆಚ್ಚುಗಾರಿಕೆಯನ್ನು ಹೇಳುತ್ತೇನೆ ; ಕೇಳು :—

ಸಮಂ ಪಶ್ಯನ್ ಹಿ ಸರ್ವತ್ರ ಸಮವಸ್ಥಿತಮಿಶ್ವರಮ್ |

ನ ಹಿನಸ್ತ್ಯಾ ತ್ಮನಾತ್ಮಾನಂ ತತೋ ಯಾತಿ ಪರಾಂ ಗತಿಮ್ || 28 ||

(ಸರ್ವತ್ರ) ಎಲ್ಲ ಪ್ರಾಣಿಗಳಲ್ಲಿಯೂ (ಸಮಂ) ಹೆಚ್ಚು ಕಡಿಮೆ ಇಲ್ಲದೆ (ಸಮವಸ್ಥಿತಂ) ಇರುವಂಥ (ಈಶ್ವರಂ) ಸರ್ವಜಗತ್ತಾಕ್ಷಿಯಾದ ಪರಮಾತ್ಮನನ್ನು (ಪಶ್ಯನ್ ಹಿ) ನೋಡಿದವನಾದರೆ ಅವನು (ಆತ್ಮನಾ) ತನ್ನಿಂದ (ಆತ್ಮಾನಂ) ತನ್ನನ್ನು (ನ ಹಿನಸ್ತಿ) ಹಿಂಸೆಯನ್ನು ಮಾಡಿದವನಾಗುವದಿಲ್ಲ. ಜಗತ್ತಿನಲ್ಲಿ ಯಾರೂ ತನ್ನನ್ನು ತಾನು ಹಿಂಸೆ ಮಾಡುವದಿಲ್ಲವೆಂದು ಹೇಳಿದರೂ ಈ ದೋಷವು ಅಜ್ಞರಲ್ಲಿರುತ್ತದೆ. ಹೇಗೆಂದರೆ ಅತ್ಯಂತ ಪ್ರಸಿದ್ಧನಾದ ಸರ್ವೇಶ್ವರನಾದ ಆತ್ಮನು ತನ್ನೊಳಗಿದ್ದರೂ ಅವನ ಕಡೆಗೆ ಕಡೆಗಣ್ಣನ್ನೂ ಹಾಕದೆ ದೇಹ ಮೊದಲಾದವುಗಳನ್ನೆ ಆತ್ಮವೆಂದು ತಿಳಿದು ಅವುಗಳಿಂದ ಧರ್ಮಾಧರ್ಮಗಳನ್ನು ಮಾಡುತ್ತ ಅವುಗಳ ಫಲವಾಗಿ ಒಂದು ಸಲ ಬಂದ ದೇಹಾದಿರೂಪವಾದ ಆತ್ಮನನ್ನು ಕೊಂದು ಮತ್ತೊಂದು ಅಂಥ ಆತ್ಮನನ್ನೆ ಪಡೆಯುತ್ತ ನಿಜವಾದ ಆತ್ಮನನ್ನು ಇದ್ದೂ ಇಲ್ಲದಂತೆ ಮಾಡುವದರಿಂದ ಅಜ್ಞಾನಿಯು ತನ್ನನ್ನು ತಾನು ಕೊಂದಂತಾಗುವದು. ಜ್ಞಾನಿ ಮಾತ್ರ ಆ ಆತ್ಮನನ್ನು ಗುರ್ತು ಹಿಡಿದು ಗೌರವಿಸುವದರಿಂದ (ತತಃ) ಅದರಿಂದ (ಪರಾಂಗತಿಂ) ಹೆಚ್ಚಿನ ಗತಿಯಾದ ಮೋಕ್ಷವನ್ನು (ಯಾತಿ) ಹೊಂದುತ್ತಾನೆ.

ಒಬ್ಬೊಬ್ಬರು ಒಂದೊಂದು ಬಗೆಯ ಗುಣದವರೂ ಒಂದೊಂದು ಬಗೆಯ ಕರ್ಮದವರೂ ಆಗಿರುವಾಗ ಎಲ್ಲರ ಅಂತರ್ಯಾಮಿಯನ್ನೂ ಒಂದು ಬಗೆಯಾಗಿ ನೋಡಲಾಗಲಾರದೆಂದರೆ :—

ಪ್ರಕೃತ್ಯೈವ ಚ ಕರ್ಮಾಣಿ ಕ್ರಿಯಮಾಣಾನಿ ಸರ್ವಶಃ |

ಯಃ ಪಶ್ಯತಿ ತಥಾತ್ಮಾನಮಕರ್ತಾರಂ ಸ ಪಶ್ಯತಿ

|| 29 ||

(ಯಃ) ಯಾವನು (ಕರ್ಮಾಣಿ) ಶರೀರ ಮೊದಲಾದವುಗಳಿಂದಾಗುವ

ಕರ್ಮಗಳನ್ನು (ಸರ್ವಶಃ) ಎಲ್ಲ ರೀತಿಯಿಂದಲೂ (ಪ್ರಕೃತ್ಯೈವ ಚ ) ಆ ಶರೀರಾದಿಗಳಿಗೆ ಕಾರಣವಾದ ತ್ರಿಗುಣಾತ್ಮಕವಾದ ಮಾಯಾ ಶಕ್ತಿಯಿಂದಲೇ (ಕ್ರಿಯಮಾಣಾನಿ) ಮಾಡಲ್ಪಡುವವೆಂದೂ (ತಥಾ) ಮತ್ತು (ಆತ್ಮಾನಂ) ತನ್ನ ಅಂತರಾತ್ಮನನ್ನು (ಅಕರ್ತಾರಂ) ಏನೂ ಮಾಡುವವನಲ್ಲವೆಂದೂ (ಪಶ್ಯತಿ) ನೋಡುತ್ತಾನೋ (ಸಃ) ಅವನು (ಪಶ್ಯತಿ) ಸರಿಯಾಗಿ ನೋಡುತ್ತಾನೆ.

ಆ ಜ್ಞಾನದ ಹೆಚ್ಚುಗಾರಿಕೆ ಇನ್ನೂ ಏನೆಂದರೆ :—

ಯದಾ ಭೂತಪೃಥಗ್ಭಾವಮೇಕಸ್ಥಮನುಪಶ್ಯತಿ |

ತತ ಏವ ಚ ವಿಸ್ತಾರಂ ಬ್ರಹ್ಮ ಸಂಪದ್ಯತೇ ತದಾ

|| 30 ||<sup>1</sup>

(ಯದಾ) ಯಾವಾಗ (ಭೂತಪೃಥಗ್ಭಾವಂ) ಸ್ಥಾವರಜಂಗಮಾತ್ಮಕವಾಗಿ ಬಿಡಿಬಿಡಿಯಾಗಿರುವವುಗಳೆಲ್ಲ (ಏಕಸ್ಥಂ) ಒಬ್ಬ ಆತ್ಮನಲ್ಲಿಯೇ ತೋರುತ್ತಿರುವವುಗಳೆಂದೂ (ತತ ಏವ ಚ) ಆ ಆತ್ಮನಿಂದಲೇ (ವಿಸ್ತಾರಂ) ಮಲಗಿರುವವನೊಬ್ಬನಿಂದಲೇ ಕನಸಿನ ವಿಸ್ತಾರಗಳೆಲ್ಲ ಕಾಣುವಂತೆ ಜಗದ್ರೂಪವಾದ ವಿಸ್ತಾರವು ಕಾಣುವದೆಂದೂ (ಅನುಪಶ್ಯತಿ) ಸಾಮಾನ್ಯದೃಷ್ಟಿಗಂತು ಗೋಚರವಾಗುವದಿಲ್ಲವಾದ್ದರಿಂದ ಶಾಸ್ತ್ರದಿಂದಲೂ ಗುರುಗಳ ಉಪದೇಶದಿಂದಲೂ ಆತ್ಮವೇ ಸರ್ವವೆಂದೂ ತಿಳಿದು ಆ ಆತ್ಮವೇ ತಾನೆಂದು ಪ್ರತ್ಯಕ್ಷವಾಗಿ ಕಾಣುತ್ತಾನೋ (ತದಾ) ಆಗ (ಬ್ರಹ್ಮ) ಬ್ರಹ್ಮಸ್ವರೂಪವನ್ನು (ಸಂಪದ್ಯತೇ) ಪಡೆಯುತ್ತಾನೆ.

ಒಬ್ಬ ಆತ್ಮನೇ ಎಲ್ಲರ ದೇಹದಲ್ಲಿರುವನಾದರೆ ಅವನಿಗೆ ಆ ದೇಹದ ದೋಷಗಳೆಲ್ಲ ಬರಬೇಕಾಗುವದೆಂದರೆ :—

ಅನಾದಿತ್ವಾನ್ನಿರ್ಗುಣತ್ವಾತ್ಪರಮಾತ್ಮಾಯಮವ್ಯಯಃ |

ಶರೀರಸೋಽಪಿ ಕೌಂತೇಯ ನ ಕರೋತಿ ನ ಲಿಪ್ಯತೇ

|| 31 ||

(ಕೌಂತೇಯ) ಅರ್ಜುನನೇ, ಕೇಳು. (ಅಯಂ) ಈ (ಪರಮಾತ್ಮಾ) ಸರ್ವಾಂತರಾತ್ಮನು (ಅನಾದಿತ್ವಾತ್ ) ಆದಿಯೆಂಬುದಿಲ್ಲದೆ ಎಷ್ಟು ಹಿಂದಿನಿಂದ

1. “ಆತ್ಮತಃ ಪ್ರಾಣ ಆತ್ಮತಃ ಆಶಾ ಆತ್ಮತಃ ಸ್ಮರ ಆತ್ಮತಃ ಆಕಾಶ ಆತ್ಮತಃ ಸ್ತೇಜ” - ಆತ್ಮನಿಂದಲೇ ಪ್ರಾಣ, ಆತ್ಮನಿಂದಲೇ ಆಶೆ, ಆತ್ಮನಿಂದಲೇ ಸ್ಮರಣೆ, ಆತ್ಮನಿಂದಲೇ ಮನಸ್ಸು, ಆತ್ಮನಿಂದಲೇ ಸ್ಮರಣೆ, ಆತ್ಮನಿಂದಲೇ ಮನಸ್ಸು, ಆತ್ಮನಿಂದಲೇ ಬುದ್ಧಿ — ಶ್ರು.

ಲಾದರೂ ಇದ್ದೇ ಇರುವವನಾದ್ದರಿಂದಲೂ (ನಿರ್ಗುಣತ್ವಾತ್) ಸತ್ತ್ವರಜ ಸ್ತಮೋ ಗುಣಗಳ ಸಂಬಂಧವಿಲ್ಲದವನಾದ್ದರಿಂದಲೂ (ಅವ್ಯಯಃ) ಹುಟ್ಟು ಸಾವುಗಳೆಂಬ ನಾಶವನ್ನು ಪಡೆಯದಿರುವನು. ಹುಟ್ಟುವದೆಂಬ ವಿಕಾರವನ್ನು ಪಡೆದರಲ್ಲವೆ ಸಾಯುವದು? ಇವನಿಗೆ ಹುಟ್ಟೇ ಇಲ್ಲದ್ದರಿಂದ ಸಾವಿಲ್ಲ. ಇನ್ನೊಂದೇನೆಂದರೆ ಗುಣವುಳ್ಳ ವಸ್ತು ಗುಣವು ಹೋಗುತ್ತ ಬಂದ ಹಾಗೆಲ್ಲ ಅದರೊಂದಿಗೆ ನಾಶವಾದೀತು. ಪರಮಾತ್ಮನು ಗುಣರಹಿತನಾದ್ದರಿಂದಲೂ ಅವನಿಗೆ ನಾಶವಿಲ್ಲ. ಇಂಥ ಆತ್ಮನು (ಶರೀರಸ್ಥೋಽಪಿ) ಶರೀರದಲ್ಲಿ ಕಾಣಬರುವದರಿಂದ ಶರೀರದಲ್ಲಿರುವನೆಂದು ಕಂಡರೂ (ನ ಕರೋತಿ) ನೀರಿನಲ್ಲಿ ಪ್ರತಿಬಿಂಬಿಸಿದ ಸೂರ್ಯನು ನೀರು ಅಲ್ಲಾಡಿದಾಗ ಅಜ್ಜರಿಗೆ ತಾನೂ ಅಲ್ಲಾಡಿದಂತೆ ಕಾಣುವನೆ ಹೊರತು ನಿಜವಾಗಿ ಹೇಗೆ ತಾನು ಅಲ್ಲಾಡುವ ದಿಲ್ಲವೋ ಹಾಗೆ ಏನನ್ನೂ ಮಾಡುವದಿಲ್ಲ. ಆದ್ದರಿಂದಲೆ (ನ ಲಿಪ್ಯತೇ) ಅದರ ಫಲಕ್ಕೆ ಭಾಗಿಯಾಗುವದಿಲ್ಲ. ಮಾಡಿದವನು ಫಲಕ್ಕೆ ಭಾಗಿಯಾದಾನು. ಮಾಡದೆ ಇರುವವನಿಗೆ ಫಲವು ಹೇಗೆ ಅಂಟೀತು? ಆದ್ದರಿಂದ ಆತ್ಮನು ಎಲ್ಲರ ದೇಹದಲ್ಲಿಯೂ ಇದ್ದರೂ ಯಾರ ದೇಹಾದಿಗಳ ಕ್ರಿಯೆಯ ಲೇಪವೂ ಇಲ್ಲದವನಾಗಿರುವನು.

ಅದಕ್ಕೆ ದೃಷ್ಟಾಂತವೇನೆಂದರೆ :—

ಯಥಾ ಸರ್ವಗತಂ ಸೌಕ್ಷ್ಮ್ಯಾದಾಕಾಶಂ ನೋಪಲಿಪ್ಯತೇ |

ಸರ್ವತ್ರಾವಸ್ಥಿತೋ ದೇಹೇ ತಥಾತ್ಮಾ ನೋಪಲಿಪ್ಯತೇ || 32 ||

(ಸರ್ವಗತಂ) ಎಲ್ಲೆಲ್ಲಿಯೂ ತುಂಬಿಕೊಂಡಿರುವ (ಆಕಾಶಂ) ಆಕಾಶವು (ಸೌಕ್ಷ್ಮ್ಯಾತ್) ಸೂಕ್ಷ್ಮವಾಗಿರುವ ಕಾರಣದಿಂದ (ಯಥಾ) ಹೇಗೆ, (ನೋಪಲಿಪ್ಯತೇ) ಸಂಬಂಧವನ್ನು ಪಡೆಯುವದಿಲ್ಲವೋ (ತಥಾ) ಹಾಗೆ ಎಂದರೆ ಎಲ್ಲ ಗಡಿಗಳಲ್ಲಿಯೂ ಆಕಾಶವು ತುಂಬಿದ್ದರೂ ಅದಕ್ಕೆ ಬೇರೆ ಬೇರೆ ಗಡಿಗಳಲ್ಲಿರುವ ಸುಗಂಧ, ದುರ್ಗಂಧ, ಹೊಗೆ, ಧೂಲಿ - ಮೊದಲಾದ ಗುಣದೋಷಗಳ ಲೇಪವಾಗದಿರುವಂತೆ (ದೇಹೇ) ದೇಹದಲ್ಲಿ (ಸರ್ವತ್ರಾವಸ್ಥಿತಃ) ದೇವ, ಮನುಷ್ಯ, ಪಶು - ಮೊದಲಾದ ಉಚ್ಚನೀಚ ದೇಹಗಳೆಲ್ಲ ಇರುವವನಾದರೂ (ಆತ್ಮಾ) ಆತ್ಮನು (ನೋಪಲಿಪ್ಯತೇ) ಆ ದೇಹಾದಿಗಳಿಂದಾಗುವ ಕರ್ಮಗಳಿಗೆ ಭಾಗಿಯಾಗುವದಿಲ್ಲ.

ಮತ್ತೇನೆಂದರೆ :—

ಯಥಾ ಪ್ರಕಾಶಯತ್ಯೇಕಃ ಕೃತ್ಸ್ನಂ ಲೋಕಮಿಮಂ ರವಿಃ |<sup>1</sup>

ಕ್ಷೇತ್ರಂ ಕ್ಷೇತ್ರೀ ತಥಾ ಕೃತ್ಸ್ನಂ ಪ್ರಕಾಶಯತಿ ಭಾರತ || 33 ||

(ಭಾರತ) ಅರ್ಜುನನೇ, ಕೇಳು. (ಏಕಃ) ಒಬ್ಬನೇ ಆದ (ರವಿಃ) ಸೂರ್ಯನು (ಯಥಾ) ಹೇಗೆ (ಇಮಂ) ಈ (ಕೃತ್ಸ್ನಂ) ಸಮಸ್ತವಾದ (ಲೋಕಂ) ಜಗತ್ತನ್ನು (ಪ್ರಕಾಶಯತಿ) ಬೆಳಗುತ್ತಾನೋ (ಕ್ಷೇತ್ರೀ) ಸರ್ವಕ್ಷೇತ್ರಜ್ಞಸ್ವರೂಪನಾದ ಪರಮಾತ್ಮನು (ತಥಾ) ಹಾಗೆ (ಕೃತ್ಸ್ನಂ) ಸಮಸ್ತವಾದ (ಕ್ಷೇತ್ರಂ) ಮಹಾಭೂತಗಳನ್ನು ಮೊದಲುಗೊಂಡು ಧೃತಿಯ ವರೆಗಿನ ಕ್ಷೇತ್ರವನ್ನೆಲ್ಲ (ಪ್ರಕಾಶಯತಿ) ಬೆಳಗುತ್ತಾನೆ. ಜಗತ್ತನ್ನೆಲ್ಲ ಬೆಳಗುವವನು ಸೂರ್ಯನೊಬ್ಬನೇ ಹೇಗೋ ಕ್ಷೇತ್ರಗಳನ್ನೆಲ್ಲ ಬೆಳಗುವವನು ಕ್ಷೇತ್ರಜ್ಞನೊಬ್ಬನೇ. ಸೂರ್ಯನಿಗೆ ಹೇಗೆ ತಾನು ಬೆಳಗುವ ವಸ್ತುಗಳ ಗುಣದೋಷಗಳು ಅಂಟುವದಿಲ್ಲವೋ ಆತ್ಮನಿಗೆ ಹಾಗೆ ತಾನು ಬೆಳಗುವ ದೇಹಾದಿಗಳ ಕರ್ಮಗಳ ಲೇಪವಿಲ್ಲ.

ಮುಖ್ಯವಾಗಿ ತಿಳಿದಿರಬೇಕಾದದ್ದೇನೆಂದರೆ :—

ಕ್ಷೇತ್ರಕ್ಷೇತ್ರಜ್ಞಯೋರೇವಮಂತರಂ ಜ್ಞಾನಚಕ್ಷುಷಾ |

ಭೂತಪ್ರಕೃತಿಮೋಕ್ಷಂ ಚ ಯೇ ವಿದುರ್ಯಾಂತಿ ತೇ ಪರಮ್ || 34 ||

(ಕ್ಷೇತ್ರಕ್ಷೇತ್ರಜ್ಞಯೋಃ) ಕ್ಷೇತ್ರ, ಕ್ಷೇತ್ರಜ್ಞ - ಇವೆರಡರ (ಏವಂ) ಈ ಬಗೆಯಾದ (ಅಂತರಂ) ಭೇದವನ್ನೂ ಎಂದರೆ ಕ್ಷೇತ್ರವು ಜಡವೆಂದೂ ಕರ್ತೃವೆಂದೂ ವಿಕಾರಿಯೆಂದೂ ಪರಿಚ್ಛಿನ್ನವೆಂದೂ ಕ್ಷೇತ್ರಜ್ಞನು ಚೇತನನೆಂದೂ ಅಕರ್ತನೆಂದೂ ಅವಿಕಾರಿಯೆಂದೂ ಅಪರಿಚ್ಛಿನ್ನನೆಂದೂ ಇವೆರಡರ ಭೇದ

1. “ಸೂರ್ಯೋ ಯಥಾ ಸರ್ವಲೋಕಸ್ಯ ಚಕ್ಷುರ್ನಲಿಪ್ಯತೇ ಚಾಕ್ಷುಷ್ಯರ್ಬಾಹ್ಯ ದೋಷೈಃ | ವಿಕಸ್ತಥಾ ಸರ್ವಭೂತಾಂತರಾತ್ಮಾ ನ ಲಿಪ್ಯತೇ ಲೋಕದುಃಖೇನ ಬಾಹ್ಯಃ” - ಲೋಕಕ್ಕೆಲ್ಲ ಕಣ್ಣಾದ ಸೂರ್ಯನು ಕಣ್ಣು ನೋಡುವಂಥ ಹೊರಗಣ ವಸ್ತುಗಳ ದೋಷಗಳ ಸಂಬಂಧವನ್ನು ಹೇಗೆ ಪಡೆಯುವದಿಲ್ಲವೋ ಹಾಗೆ ಎಲ್ಲರ ಅಂತರಾತ್ಮನಾದ ಅದ್ವಿತೀಯನಾದ ಆತ್ಮನು ಹೊರಗಣ ದೇಹಾದಿಗಳ ದುಃಖಗಳ ಸಂಬಂಧವನ್ನು ಪಡೆಯುವದಿಲ್ಲ — ಶ್ರು.

ವನ್ನೂ ಮತ್ತು (ಭೂತಪ್ರಕೃತಿ ಮೋಕ್ಷಂ ಚ) ಆ ಜ್ಞಾನದಿಂದ ಚರಾಚರಜಗತ್ತಿಗೆಲ್ಲ ಮೂಲಕಾರಣವಾದ ಮಾಯಾಶಕ್ತಿಯ ಬಿಡುಗಡೆಯಾಗುವದನ್ನೂ (ಜ್ಞಾನ ಚಕ್ಷುಷಾ) ಶಾಸ್ತ್ರದಿಂದಲೂ ಗುರುಗಳ ಅನುಗ್ರಹದಿಂದಲೂ ಉಂಟಾದ ಜ್ಞಾನವೆಂಬ ಒಳಗಣ್ಣಿನಿಂದ (ಯೇ) ಯಾರು (ವಿದುಃ) ತಿಳಿಯುತ್ತಾರೋ (ತೇ) ಅವರು (ಪರಂ) ಪರಬ್ರಹ್ಮಸ್ವರೂಪವನ್ನು (ಯಾಂತಿ) ಹೊಂದುತ್ತಾರೆ. ಅವರು ಮತ್ತೆ ಹುಟ್ಟುವದಿಲ್ಲ.

ಇಲ್ಲಿಗೆ ಕ್ಷೇತ್ರಕ್ಷೇತ್ರಜ್ಞಯೋಗವೆಂಬ  
ಹದಿಮೂರನೆ ಅಧ್ಯಾಯವು ಮುಗಿಯಿತು.





## ಹದಿನಾಲ್ಕನೇ ಅಧ್ಯಾಯ

ಜಗತ್ತು ಹುಟ್ಟುವದಕ್ಕೆ ಕಾರಣವಾದ ಕ್ಷೇತ್ರಕ್ಷೇತ್ರಜ್ಞ ಸಂಯೋಗವು ಈಶ್ವರನ ಇಚ್ಛೆಗೆ ಅಧೀನವಾಗಿರುವದನ್ನು ಹೇಳಬೇಕೆಂದೂ ಜೀವರ ಉಚ್ಚನೀಚ ಜನ್ಮಗಳಿಗೆ ಕಾರಣವಾದ ಗುಣಸಂಗವನ್ನು ವಿವರಿಸಬೇಕೆಂದೂ ಗುಣದಿಂದ ಮುಕ್ತನಾದವನ ಲಕ್ಷಣವನ್ನು ಸೂಚಿಸಬೇಕೆಂದೂ ಹೊರಟು -

ಶ್ರೀಭಗವಾನುವಾಚ ಶ್ರೀಕೃಷ್ಣನು ಹೇಳಿದ್ದು :—

ಪರಂ ಭೂಯಃ ಪ್ರವಕ್ಷ್ಯಾಮಿ ಜ್ಞಾನಾನಾಂ ಜ್ಞಾನಮುತ್ತಮಮ್ |

ಯಜ್ಞಾತ್ವಾ ಮುನಯಃ ಸರ್ವೇ ಪರಾಂ ಸಿದ್ಧಿಮಿತೋ ಗತಾಃ || 1 ||

(ಯತ್) ಯಾವ ಜ್ಞಾನಸಾಧನವನ್ನು (ಜ್ಞಾತ್ವಾ) ತಿಳಿದುಕೊಂಡು ಅದರಂತೆ ನಡೆದು (ಸರ್ವೇ) ಎಲ್ಲ (ಮುನಯಃ) ಯುಷಿಗಳು (ಇತಃ) ಈ ದೇಹದ ಕಟ್ಟಿನಿಂದ ಹೊರಗೆ (ಪರಾಂ) ಉತ್ಕೃಷ್ಟವಾದ (ಸಿದ್ಧಿಂ) ಮೋಕ್ಷವೆಂಬ ಫಲವನ್ನು (ಗತಾಃ) ಪಡೆದರೂ ಅಂಥ (ಜ್ಞಾನಾನಾಂ) ಅಂತರಂಗಸಾಧನವಾದ ಅಮಾನಿತ್ವ ಮೊದಲಾದ ಸಾಧನಗಳ ಹೊರತು ಯಜ್ಞ, ದಾನ, ತಪಸ್ಸು - ಮೊದಲಾದ ಹೊರಗಣ ಸಾಧನಗಳೊಳಗೆಲ್ಲ (ಉತ್ತಮಂ) ಉತ್ತಮವಾದ (ಪರಂ) ಶ್ರೇಷ್ಠವಾದ (ಜ್ಞಾನಂ) ಜ್ಞಾನ ಸಾಧನವನ್ನು (ಭೂಯಃ) ಮತ್ತೆ (ಪ್ರವಕ್ಷ್ಯಾಮಿ) ಹೇಳುತ್ತೇನೆ. ಹಿಂದೆ ಹೇಳಿದ್ದರೂ ಈಗ ಮನಸ್ಸಿಗೆ ಚೆನ್ನಾಗಿ ನಾಟಲೆಂದು ಬೇರೊಂದು ರೀತಿಯಿಂದ ಹೇಳುತ್ತೇನೆ.

ಈ ಸಾಧನಗಳ ಫಲವೇನೆಂದರೆ :—

ಇದಂ ಜ್ಞಾನಮುಪಾಶ್ರಿತ್ಯ ಮಮ ಸಾಧರ್ಮ್ಯಮಾಗತಾಃ |

ಸರ್ಗೇಽಪಿ ನೋಪಜಾಯಂತೇ ಪ್ರಲಯೇ ನ ವ್ಯಥಂತಿ ಚ || 2 ||

(ಇದಂ) ಈ (ಜ್ಞಾನಂ) ಜ್ಞಾನದ ಸಾಧನವನ್ನು (ಉಪಾಶ್ರಿತ್ಯ) ಅವಲಂಬಿಸಿ ನಡೆದು (ಮಮ) ನನ್ನ (ಸಾಧರ್ಮ್ಯಂ) ಸ್ವರೂಪವನ್ನು (ಆಗತಾಃ) ಪಡೆದವರು ಎಂದರೆ ಈಶ್ವರಚೈತನ್ಯವೂ ತಮ್ಮ ಚೈತನ್ಯವೂ ಒಂದೇ ಎಂದು

ತಿಳಿದವರು (ಸರ್ಗೇಽಪಿ) ಸೃಷ್ಟಿಕಾಲದಲ್ಲಿಯೂ (ನೋಪಜಾಯಂತೇ ) ಹುಟ್ಟುವುದಿಲ್ಲ; (ಪ್ರಲಯೇ) ಬ್ರಹ್ಮನು ನಾಶವಾಗುವ ಕಾಲದಲ್ಲಿಯೂ (ನ ವ್ಯಥಂತಿ ಚ ) ವ್ಯಥೆಯನ್ನು ಹೊಂದುವುದಿಲ್ಲ.

ಜಗತ್ತಿಗೆ ಕಾರಣವಾದ ಕ್ಷೇತ್ರ ಕ್ಷೇತ್ರಜ್ಞ ಸಂಯೋಗವು ಹೇಗಿರುವದೆಂದರೆ :—

ಮಮ ಯೋನಿರ್ಮದ್ಭ್ರಹ್ಮ ತಸ್ಮಿನ್ನರ್ಭಂ ದಧಾಮ್ಯಹಮ್ |

ಸಂಭವಃ ಸರ್ವಭೂತಾನಾಂ ತತೋ ಭವತಿ ಭಾರತ || 3 ||

(ಭಾರತ) ಅರ್ಜುನನೇ, ಕೇಳು. (ಮಮ) ನನ್ನ (ಯೋನಿಃ ) ಗರ್ಭವನ್ನು ಡುವ ಸ್ಥಾನವು ಯಾವದೆಂದರೆ (ಮಹದ್ಭ್ರಹ್ಮ) ಎಲ್ಲಕ್ಕಿಂತ ದೊಡ್ಡದಾದ ಮಾಯಾಶಕ್ತಿ. (ತಸ್ಮಿನ್ ) ಅದರಲ್ಲಿ (ಅಹಂ) ನಾನು (ಗರ್ಭಂ) ಎಲ್ಲ ಭೂತಗಳ ಉತ್ಪತ್ತಿಗೆ ಕಾರಣನಾದಂಥ ಹಿರಣ್ಯಗರ್ಭ ಬ್ರಹ್ಮನ ಬೀಜವನ್ನು (ದಧಾಮಿ) ಇಡುತ್ತೇನೆ. ಇದೇ ಕ್ಷೇತ್ರಕ್ಷೇತ್ರಜ್ಞಸಂಯೋಗವು. (ತತಃ ) ಆ ಹಿರಣ್ಯಗರ್ಭನಿಂದ (ಸರ್ವಭೂತಾನಾಂ) ಎಲ್ಲ ವಸ್ತುಗಳ (ಸಂಭವಃ) ಉತ್ಪತ್ತಿಯು (ಭವತಿ) ಆಗುತ್ತದೆ.

ಸರ್ವಯೋನಿಷು ಕೌಂತೇಯ ಮೂರ್ತಯಃ ಸಂಭವಂತಿ ಯಾಃ |

ತಾಸಾಂ ಬ್ರಹ್ಮ ಮಹದ್ಯೋನಿರಹಂ ಬೀಜಪ್ರದಃ ಪಿತಾ || 4 ||

(ಕೌಂತೇಯ) ಅರ್ಜುನನೇ, ಕೇಳು. (ಸರ್ವಯೋನಿಷು) ದೇವ , ಪಿತೃ , ಮನುಷ್ಯ , ಪಶು - ಮೊದಲಾದ ಎಲ್ಲ ಉತ್ಪತ್ತಿಸ್ಥಾನಗಳಲ್ಲಿಯೂ (ಯಾಃ) ಯಾವ (ಮೂರ್ತಯಃ) ಅವಯವಗಳುಳ್ಳ ದೇಹೇಂದ್ರಿಯಗಳ ಗುಂಪುಗಳು (ಸಂಭವಂತಿ) ಹುಟ್ಟುವವೋ (ತಾಸಾಂ) ಅವುಗಳಿಗೆ (ಮಹತ್) ಎಲ್ಲಕ್ಕಿಂತ ದೊಡ್ಡ (ಬ್ರಹ್ಮ) ತ್ರಿಗುಣಾತ್ಮಕವಾದ ಮಾಯಾಶಕ್ತಿಯು (ಯೋನಿಃ) ತಾಯ ಸ್ಥಾನವು. (ಅಹಂ) ನಾನು (ಬೀಜಪ್ರದಃ) ಬೀಜವನ್ನು ಗರ್ಭದಲ್ಲಿಡುವಂಥ (ಪಿತಾ) ತಂದೆಯು.

ಯಾವ ಯಾವ ಗುಣಗಳು ಹೇಗೆ ಹೇಗೆ ಕಟ್ಟಿಗೊಳಪಡಿಸುವದೆಂದರೆ :—

ಸತ್ತ್ವಂ ರಜಸ್ತಮ ಇತಿ ಗುಣಾಃ ಪ್ರಕೃತಿಸಂಭವಾಃ |

ನಿಬದ್ಧಂತಿ ಮಹಾಬಾಹೋ ದೇಹೇ ದೇಹಿನಮವ್ಯಯಮ್ || 5 ||

(ಮಹಾಬಾಹೋ) ಅರ್ಜುನನೇ, ಕೇಳು. (ಸತ್ತ್ವಂ) ಸತ್ತ್ವಗುಣವೆಂದೂ

(ರಜಃ) ರಜೋಗುಣವೆಂದೂ (ತಮಃ) ತಮೋಗುಣವೆಂದೂ (ಇತಿ) ಈ ಮೂರೂ (ಗುಣಾಃ) ಗುಣಗಳು (ಪ್ರಕೃತಿಸಂಭವಾಃ) ಮಾಯಾಶಕ್ತಿಯಿಂದ ಹೊರಹೊಮ್ಮಿದವುಗಳು. ಮಾಯಾಶಕ್ತಿಯೆಂಬುದರಲ್ಲಿ ಮೂರು ಗುಣಗಳೂ ಸಮಪ್ರಮಾಣದಿಂದಿರುವವು . ಅವು ಈಶ್ವರನ ಸಾನ್ನಿಧ್ಯಬಲದಿಂದ ಒಮ್ಮೊಮ್ಮೆ ಹೆಚ್ಚು ಕಡಿಮೆಯನ್ನು ಹೊಂದಿ ಒಂದೊಂದು ಗುಣವು ಎದ್ದು ಕಾಣುವದು. ಅದನ್ನೇ ಇಲ್ಲಿ ಹೊರ ಹೊಮ್ಮಿದವುಗಳೆಂದು ಹೇಳಿರುವದು. ಗುಣಗಳೆಂದರೆ ಸತ್ತ್ವ, ರಜ, ತಮ - ಎಂಬ ಪ್ರಕೃತಿಯ ಅಂಶಗಳಿಗೆ ಹೆಸರೇ ಹೊರತು ಸಿಹಿಯೆಂಬ ಗುಣವು ಸಕ್ಕರೆಯನ್ನು ಆಶ್ರಯಿಸಿಕೊಂಡಿರುವಂತೆ ಒಂದೊಂದು ದ್ರವ್ಯವನ್ನು ಆಶ್ರಯಿಸಿಕೊಂಡಿರತಕ್ಕ ಗುಣಗಳಲ್ಲ. ಈ ಮೂರು ಗುಣಗಳು (ಅವ್ಯಯಂ) ಹುಟ್ಟು, ಸಾವು - ಮೊದಲಾದ ವಿಕಾರಗಳಿಲ್ಲದಂಥ (ದೇಹಿನಂ) ದೇಹಾಭಿಮಾನಿಯಾದ ಆತ್ಮನನ್ನು (ದೇಹೇ) ದೇಹದಲ್ಲಿ (ನಿಬದ್ಧಂತಿ) ದೇಹದ ವಿಕಾರಗಳಿಂದ ಕೂಡಿದವನ ಹಾಗೆ ಮಾಡಿ ಕಟ್ಟಿ ಹಾಕುವವು . ಪಾತ್ರೆಯಲ್ಲಿರುವ ನೀರು ಆಕಾಶದಲ್ಲಿರುವ ಸೂರ್ಯನಿಗೆ ಪ್ರತಿಬಿಂಬವನ್ನುಂಟುಮಾಡಿ ತನ್ನ ನಡುಗು ವಿಕೆ ಮೊದಲಾದವುಗಳಿಂದ ಸೂರ್ಯನೇ ನಡುಗುತ್ತಿರುವಂತೆ ತೋರಿಸುವ ಹಾಗೆ ದೇಹದಲ್ಲಿರುವ ಈ ಗುಣಗಳು ಆತ್ಮನಿಗೆ ತಮ್ಮಲ್ಲಿ ಧರ್ಮಾಧ್ಯಾಸವನ್ನು ಮಾಡಿ ತಮ್ಮ ವಿಕಾರಗಳಿಂದ ಆತ್ಮನೇ ವಿಕಾರವನ್ನು ಪಡೆಯುತ್ತಿರುವಂತೆ ತೋರಿಸುವವು .

ಆ ಸತ್ತ್ವ ಮೊದಲಾದವುಗಳ ಲಕ್ಷಣವೇನೆಂದರೆ :—

ತತ್ರ ಸತ್ತ್ವಂ ನಿರ್ಮಲತ್ವಾತ್ಪ್ರಕಾಶಕಮನಾಮಯಮ್

ಸುಖಸಂಗೇನ ಬಧ್ನಾತಿ ಜ್ಞಾನಸಂಗೇನ ಚಾನಘ

|| 6 ||

(ಅನಘ) ಪಾಪರಹಿತನಾದ ಅರ್ಜುನನೇ, ಕೇಳು. (ತತ್ರ) ಆ ಮೂರು ಗುಣಗಳಲ್ಲಿ (ಸತ್ತ್ವಂ) ಸತ್ತ್ವಗುಣವು (ನಿರ್ಮಲತ್ವಾತ್) ಕೊಳೆ ಇಲ್ಲದಾದ್ದ ರಿಂದ (ಪ್ರಕಾಶಕಂ) ತಿಳಿಯುವದಿಲ್ಲವೆಂಬ ಮನಸ್ಸಿನ ಜಡತ್ವವನ್ನು ಕಳೆದು ತಿಳಿಯುವಂತೆ ಮಾಡುವದು ಮತ್ತು (ಅನಾಮಯಂ) ದುಃಖವನ್ನು ಬರಗೊಡ ದಂಥದ್ದಾಗಿರುವದು. ಇಂಥ ಸತ್ತ್ವ ಗುಣವು (ಜ್ಞಾನಸಂಗೇನ) ನನಗೆ ಇದು ತಿಳಿಯಿತೆಂಬ ಮೂಲಕ ವಿಷಯಜ್ಞಾನದ ಸಂಬಂಧದಿಂದಲೂ (ಸುಖಸಂಗೇನ ಚ) ನಾನು ಸುಖಿಯಾಗಿದ್ದೇನೆಂಬ ಮೂಲಕ ಸುಖದ ಸಂಬಂಧದಿಂದಲೂ (ಬಧ್ನಾತಿ) ಕಟ್ಟಿ ಹಾಕುವದು - ಎಂದರೆ ತನ್ನ ವಶಮಾಡಿಕೊಳ್ಳುವದು .

ರಜೋ ರಾಗಾತ್ಮಕಂ ವಿದ್ಧಿ ತೃಷ್ಣಾಸಂಗಸಮುದ್ಭವಮ್ |

ತನ್ನಿಬಧ್ನಾತಿ ಕೌಂತೇಯ ಕರ್ಮಸಂಗೇನ ದೇಹಿನಮ್

|| 7 ||

(ಕೌಂತೇಯ) ಅರ್ಜುನನೇ, ಕೇಳು. (ರಜಃ) ರಜೋಗುಣವು (ತೃಷ್ಣಾ + ಆಸಂಗ + ಸಮುದ್ಭವಂ) ತನಗಿಲ್ಲದಿರುವುದು ಬೇಕೆಂಬ ಬಯಕೆಯೂ ದೊರೆತ ವಿಷಯದಲ್ಲಿ ಅತಿಪ್ರೀತಿಯೂ ಇವುಗಳಿಂದ ಹುಟ್ಟಿದ (ರಾಗಾತ್ಮಕಂ) ಅನುರಾಗದ ರೂಪವಾಗಿರುವದೆಂದು (ವಿದ್ಧಿ) ತಿಳಿ. (ತತ್) ಅದು (ದೇಹಿನಂ) ದೇಹಾಭಿಮಾನಿಯಾದ ಆತ್ಮನನ್ನು (ಕರ್ಮಸಂಗೇನ) ನಾನು ಈ ಕರ್ಮವನ್ನು ಮಾಡಿ ಈ ಫಲವನ್ನು ಪಡೆಯುವೆನೆಂಬ ಸಂಬಂಧದಿಂದ (ನಿಬಧ್ನಾತಿ) ಕಟ್ಟಿ ಹಾಕುವುದು.

ತಮಸ್ತ್ವಜ್ಞಾನಜಂ ವಿದ್ಧಿ ಮೋಹನಂ ಸರ್ವದೇಹಿನಾಮ್ |

ಪ್ರಮಾದಾಲಸ್ಯನಿದ್ರಾಭಿಸ್ತನ್ನಿಬಧ್ನಾತಿ ಭಾರತ

|| 8 ||

(ಭಾರತ) ಅರ್ಜುನನೇ, ಕೇಳು. (ಸರ್ವದೇಹಿನಾಂ) ಎಲ್ಲ ಪ್ರಾಣಿಗಳಿಗೂ (ಮೋಹನಂ) ಅವಿವೇಕವನ್ನುಂಟುಮಾಡುವಂಥ (ತಮಸ್ತು) ತಮೋಗುಣವಾದರೂ (ಅಜ್ಞಾನಜಂ) ಆತ್ಮಸ್ವರೂಪದ ಜ್ಞಾನವಿಲ್ಲದ್ದರಿಂದ ಹುಟ್ಟಿದ್ದನ್ನಾಗಿ (ವಿದ್ಧಿ) ತಿಳಿ. (ತತ್) ಅದು (ಪ್ರಮಾದಾಲಸ್ಯನಿದ್ರಾಭಿಃ) ಸತ್ತ್ವಗುಣದ ಪ್ರಭಾವವಾದ ವಿವೇಕವನ್ನು ಮರೆಮಾಡುವಿಕೆ, ರಜೋಗುಣದ ಪ್ರಭಾವವಾದ ಉದ್ಯೋಗಕ್ಕೆ ಹಿಂಜರಿಯುವಿಕೆ ಮತ್ತು ತಮೋಗುಣದ ಪ್ರಭಾವವಾದ ನಿದ್ರೆ - ಇವುಗಳಿಂದ (ನಿಬಧ್ನಾತಿ) ಕಟ್ಟಿ ಹಾಕುವುದು.

ಅವುಗಳ ವ್ಯಾಪಾರವೇನೆಂದರೆ :—

ಸತ್ತ್ವಂ ಸುಖೇ ಸಂಜಯತಿ ರಜಃ ಕರ್ಮಣಿ ಭಾರತ |

ಜ್ಞಾನಮಾವೃತ್ಯ ತು ತಮಃ ಪ್ರಮಾದೇ ಸಂಜಯತ್ಯುತ

|| 9 ||

(ಭಾರತ) ಅರ್ಜುನನೇ, ಕೇಳು. (ಸತ್ತ್ವಂ) ಸತ್ತ್ವಗುಣವು (ಸುಖೇ) ಸುಖದಲ್ಲಿಯೂ (ರಜಃ) ರಜೋಗುಣವು (ಕರ್ಮಣಿ) ಕರ್ಮವನ್ನು ಮಾಡುವದರಲ್ಲಿಯೂ (ಸಂಜಯತಿ) ಅತಿಪ್ರೀತಿಯನ್ನುಂಟುಮಾಡುವುದು. (ಉತ) ಮತ್ತೇನೆಂದರೆ (ತಮಃ ತು) ತಮೋಗುಣವಾದರೂ (ಜ್ಞಾನಂ) ಸತ್ತ್ವಗುಣದಿಂದಾದ ವಿವೇಕವನ್ನು (ಆವೃತ್ಯ) ಮುಸುಕಿಕೊಂಡು ಮರೆಮಾಡಿ

(ಪ್ರಮಾದೇ ) ಮಾಡಬೇಕಾದ್ದನ್ನು ಮಾಡದಿರುವದರಲ್ಲಿ (ಸಂಜಯತಿ) ಸಿಕ್ಕಿಸುತ್ತದೆ.

ಈ ಕೆಲಸವನ್ನು ಅವು ಯಾವಾಗ ಮಾಡುವವೆಂದರೆ :—

ರಜಸ್ತಮಶ್ಚಾಭಿಭೂಯ ಸತ್ತ್ವಂ ಭವತಿ ಭಾರತ |

ರಜಃ ಸತ್ತ್ವಂ ತಮಶ್ಚೈವ ತಮಃ ಸತ್ತ್ವಂ ರಜಸ್ತಥಾ || 10 ||

(ಭಾರತ ) ಅರ್ಜುನನೇ, ಕೇಳು. (ರಜಃ) ರಜೋಗುಣವನ್ನೂ (ತಮಶ್ಚ) ತಮೋಗುಣವನ್ನೂ (ಅಭಿಭೂಯ) ಹಿಮ್ಮೆಟ್ಟಿಸಿ (ಸತ್ತ್ವಂ) ಸತ್ತ್ವಗುಣವು (ಭವತಿ) ಯಾವಾಗ ಮುಂದೆ ಬರುವದೋ (ತಥಾ) ಹಾಗೆಯೇ (ರಜಃ) ರಜೋಗುಣವನ್ನೂ (ಸತ್ತ್ವಂ) ಸತ್ತ್ವಗುಣವನ್ನೂ ಕಳೆಗುಂದಿಸಿ (ತಮಶ್ಚೈವ) ತಮೋಗುಣವು ಯಾವಾಗ ತಲೆ ಎತ್ತುವದೋ ಮತ್ತು (ತಮಃ) ತಮೋಗುಣವನ್ನೂ (ಸತ್ತ್ವಂ) ಸತ್ತ್ವಗುಣವನ್ನೂ ಮಂಕುಮಾಡಿ (ರಜಃ) ರಜೋಗುಣವು ಯಾವಾಗ ಎದ್ದು ಕಾಣುವದೋ ಆಗ ಆ ಸತ್ತ್ವಾದಿಗುಣಗಳು ತಮ್ಮ ಕಾರ್ಯವನ್ನು ಮಾಡುವವು.

ಆಯಾಗುಣಗಳು ಎದ್ದು ಕಾಣುವದರ ಗುರ್ತೇನೆಂದರೆ :—

ಸರ್ವದ್ವಾರೇಷು ದೇಹೇಽಸ್ಮಿನ್ ಪ್ರಕಾಶ ಉಪಜಾಯತೇ |

ಜ್ಞಾನಂ ಯದಾ ತದಾ ವಿದ್ಯಾದ್ವಿವೃದ್ಧಂ ಸತ್ತ್ವಮಿತ್ಯುತ || 11 ||

(ಯದಾ) ಯಾವಾಗ (ಅಸ್ಮಿನ್) ಈ (ದೇಹೇ) ದೇಹದಲ್ಲಿ (ಸರ್ವ ದ್ವಾರೇಷು) ವಿಷಯಗಳನ್ನು ತಿಳಿಯುವ ಕಣ್ಣು, ಕಿವಿ - ಮೊದಲಾದ ಎಲ್ಲ ಬಾಗಿಲುಗಳಲ್ಲಿ (ಪ್ರಕಾಶಃ) ವಿಷಯಗಳನ್ನು ಬೆಳಗುವಂಥ (ಜ್ಞಾನಂ) ಜ್ಞಾನವು (ಉಪಜಾಯತೇ) ಹುಟ್ಟುವದೋ (ತದಾ) ಆಗ (ಸತ್ತ್ವಂ ಇತಿ ಉತ) ಸತ್ತ್ವಗುಣವು (ವಿವೃದ್ಧಂ) ಮೇಲಕ್ಕೆದ್ದಿತೆಂದು (ವಿದ್ಯಾತ್) ತಿಳಿಯಬೇಕು.

ಲೋಭಃ ಪ್ರವೃತ್ತಿರಾರಂಭಃ ಕರ್ಮಣಾಮಶಮಃ ಸ್ಪೃಹಾ |

ರಜಸ್ಯೇತಾನಿ ಜಾಯಂತೇ ವಿವೃದ್ಧೇ ಭರತರ್ಷಭ || 12 ||

(ಭರತರ್ಷಭ) ಅರ್ಜುನನೇ, ಕೇಳು. (ರಜಸಿ) ರಜೋಗುಣವು

(ವಿವೃದ್ಧೇ ) ತಲೇ ಎತ್ತಿದರೆ (ಲೋಭಃ ) ಮತ್ತೊಬ್ಬರ ಹಣವನ್ನು ಬಯಸುವುದು (ಪ್ರವೃತ್ತಿಃ ) ಏನಾದರೂ ಮಾಡುವದಕ್ಕೆ ಮನಸು ಮಾಡುವುದು (ಆರಂಭಃ ) ಅದರಂತೆ ಕೆಲಸವನ್ನು ಮಾಡುವುದು (ಕರ್ಮಣಾಂ ) ಕರ್ಮಗಳ (ಅಶಮಃ ) ಗೊಡವೆ ಸಾಕೆನಿಸದಿರುವುದು (ಸ್ಪೃಹಾ ) ಸಾಮಾನ್ಯವಸ್ತುಗಳ ಬಯಕೆ - (ಏತಾನಿ) ಈ ಗುರ್ತುಗಳು (ಜಾಯಂತೇ) ಹುಟ್ಟುತ್ತವೆ.

ಅಪ್ರಕಾಶೋಽಪ್ರವೃತ್ತಿಶ್ಚ ಪ್ರಮಾದೋ ಮೋಹ ಏವ ಚ |

ತಮಸ್ಯೇತಾನಿ ಜಾಯಂತೇ ವಿವೃದ್ಧೇ ಕುರುನಂದನ

|| 13 ||

(ಕುರುನಂದನ) ಅರ್ಜುನನೇ, ಕೇಳು. (ತಮಸಿ) ತಮೋಗುಣವು (ವಿವೃದ್ಧೇ ) ಮೇಲಕ್ಕೆ ಬಂದರೆ (ಅಪ್ರಕಾಶಃ ) ಗುರುವೂ ಶಾಸ್ತ್ರವೂ ಹೇಳಿದರೂ ತಿಳಿಯದಿರುವುದೂ (ಅಪ್ರವೃತ್ತಿಶ್ಚ) ತಾನು ಮಾಡಬೇಕಾದ ಕರ್ಮದಲ್ಲಿ ತೊಡಗದಿರುವುದೂ (ಪ್ರಮಾದಃ ) ಯಾವ ಕಾಲದಲ್ಲಿ ತಾನು ಏನು ಮಾಡಬೇಕೆಂಬ ನೆನಪೇ ಹಾರಿ ಹೋಗುವುದೂ (ಮೋಹ ಏವ ಚ ) ಅವಿವೇಕವೂ (ಏತಾನಿ) ಈ ಗುರ್ತುಗಳು (ಜಾಯಂತೇ ) ಹುಟ್ಟುತ್ತವೆ.

ಮರಣದ ಮೂಲಕವಾಗಿ ಆಗುವ ಫಲಕ್ಕೂ ಈ ಗುಣಗಳು ಕಾರಣವಾಗಿರುವುದು ಹೇಗೆಂದರೆ :—

ಯದಾ ಸತ್ತ್ವೇ ಪ್ರವೃದ್ಧೇ ತು ಪ್ರಲಯಂ ಯಾತಿ ದೇಹಭೃತ್ |

ತದೋತ್ತಮವಿದಾಂ ಲೋಕಾನಮಲಾನ್ಪ್ರತಿಪದ್ಯತೇ

|| 14 ||

(ಯದಾ) ಯಾವಾಗ (ಸತ್ತ್ವೇ) ಸತ್ತ್ವಗುಣವು (ಪ್ರವೃದ್ಧೇ ತು) ಹೆಚ್ಚಲಾಗಿ (ದೇಹಭೃತ್) ದೇಹಾಭಿಮಾನವುಳ್ಳ ಜೀವನು (ಪ್ರಲಯಂ) ಸಾವನ್ನು (ಯಾತಿ) ಪಡೆಯುತ್ತಾನೋ (ತದಾ) ಆಗ (ಉತ್ತಮವಿದಾಂ) ಹಿರಣ್ಯಗರ್ಭನೆ ಮೊದಲಾದ ಉತ್ತಮರಿಗೆ ದೊರೆಯುವಂಥ (ಅಮಲಾನ್) ಪಾಪರಹಿತವಾದ (ಲೋಕಾನ್) ಲೋಕಗಳನ್ನು (ಪ್ರತಿಪದ್ಯತೇ) ಪಡೆಯುತ್ತಾನೆ.

ರಜಸಿ ಪ್ರಲಯಂ ಗತ್ವಾ ಕರ್ಮಸಂಗಿಷು ಜಾಯತೇ |

ತಥಾ ಪ್ರಲೀನಸ್ತಮಸಿ ಮೂಢಯೋನಿಷು ಜಾಯತೇ

|| 15 ||

(ರಜಸಿ) ರಜೋಗುಣವು ಹೆಚ್ಚಾಗಿರುವ ಕಾಲದಲ್ಲಿ (ಪ್ರಲಯಂ) ಸಾವನ್ನು (ಗತ್ವಾ) ಪಡೆದು (ಕರ್ಮಸಂಗಿಷು) ಕರ್ಮವನ್ನು ಮಾಡುವ ಆಸಕ್ತಿಯುಳ್ಳ

ಮನುಷ್ಯರಲ್ಲಿ (ಜಾಯತೇ) ಹುಟ್ಟುತ್ತಾನೆ. (ತಥಾ) ಹಾಗೆಯೇ (ತಮಸಿ) ತಮೋಗುಣವು ಹೆಚ್ಚಾದ ಕಾಲದಲ್ಲಿ (ಪ್ರಲೀನಃ) ಸತ್ತವನು (ಮೂಢಯೋ ನಿಷು) ವಿವೇಕವಿಲ್ಲದ ಪಶು ಮೊದಲಾದವುಗಳ ಹೊಟ್ಟೆಯಲ್ಲಿ (ಜಾಯತೇ) ಹುಟ್ಟುತ್ತಾನೆ.

ಒಟ್ಟು ತಾತ್ಪರ್ಯವೇನೆಂದರೆ :—

ಕರ್ಮಣಃ ಸುಕೃತಸ್ಯಾಹುಃ ಸಾತ್ತ್ವಿಕಂ ನಿರ್ಮಲಂ ಫಲಮ್ |

ರಜಸಸ್ತು ಫಲಂ ದುಃಖಮಜ್ಞಾನಂ ತಮಸಃ ಫಲಮ್ || 16 ||

(ಸುಕೃತಸ್ಯ) ಚೆನ್ನಾಗಿ ಮಾಡಿದಂಥ ಸತ್ತ್ವಗುಣದ (ಕರ್ಮಣಃ) ಪುಣ್ಯ ಕರ್ಮಗಳಿಗೆ (ಸಾತ್ತ್ವಿಕಂ) ಸತ್ತ್ವಗುಣದ ಸಂಬಂಧವಾದ (ನಿರ್ಮಲಂ) ಪಾಪವೆಂಬ ಕೊಳೆಯಿಲ್ಲದಂಥ (ಫಲಂ) ಫಲವೆಂದೂ (ರಜಸಸ್ತು) ಪುಣ್ಯಪಾಪಮಿಶ್ರವಾದ ರಜೋಗುಣದ ಕರ್ಮಗಳಿಗಾದರೂ (ದುಃಖಂ) ದುಃಖವು (ಫಲಂ) ಫಲವೆಂದೂ (ತಮಸಃ) ತಮೋಗುಣದ ಕರ್ಮಗಳಾದ ಪಾಪಗಳಿಗಾದರೂ (ಅಜ್ಞಾನಂ) ಅಜ್ಞಾನವು (ಫಲಂ) ಫಲವೆಂದೂ (ಆಹುಃ) ಶಿಷ್ಪರು ಹೇಳುವರು.

ಗುಣಗಳಿಂದ ಇನ್ನೂ ಆಗುವದೇನೆಂದರೆ :—

ಸತ್ತ್ವಾತ್ಸಂಜಾಯತೇ ಜ್ಞಾನಂ ರಜಸೋ ಲೋಭ ಏವ ಚ |

ಪ್ರಮಾದಮೋಹೌ ತಮಸೋ ಭವತೋಽಜ್ಞಾನಮೇವ ಚ || 17 ||

(ಸತ್ತ್ವಾತ್) ಸತ್ತ್ವಗುಣದಿಂದ (ಜ್ಞಾನಂ) ವಿಷಯಗಳ ಜ್ಞಾನವು (ಸಂಜಾಯತೇ) ಹುಟ್ಟುತ್ತದೆ. (ರಜಸಃ) ರಜೋಗುಣದಿಂದ (ಲೋಭ ಏವ ಚ) ಎಷ್ಟು ಬಂದರೂ ಸಾಕೆನಿಸದಿರುವ ಆಸೆಯು ಹುಟ್ಟುತ್ತದೆ. (ತಮಸಃ) ತಮೋಗುಣದಿಂದ (ಪ್ರಮಾದಮೋಹೌ) ಮರೆವೂ ಅವಿವೇಕವೂ (ಭವತಃ) ಆಗುತ್ತವೆ. ಮತ್ತು (ಅಜ್ಞಾನ ಮೇವ ಚ) ಯಾವದೂ ತಿಳಿಯದಂತಾಗುವ ಸ್ಥಿತಿಯೂ ಉಂಟಾಗುತ್ತದೆ.

ಮತ್ತೇನೆಂದರೆ :—

ಊರ್ಧ್ವಂ ಗಚ್ಛಂತಿ ಸತ್ತ್ವಸ್ಥಾಃ ಮಧ್ಯೇ ತಿಷ್ಠಂತಿ ರಾಜಸಾಃ |

ಜಘನ್ಯಗುಣವೃತ್ತಸ್ಥಾಃ ಅಧೋ ಗಚ್ಛಂತಿ ತಾಮಸಾಃ<sup>1</sup> || 18 ||

1. ಜಘನ್ಯಗುಣವೃತ್ತಿಃ ಎಂದು ಪಾಠಾಂತರ. ಅರ್ಥದಲ್ಲೇನೂ ವ್ಯತ್ಯಾಸವಿಲ್ಲ.

(ಸತ್ತ್ವಸ್ಥಾಃ) ಸಾತ್ತ್ವಿಕವಾದ ನಡವಳಿಕೆಯಲ್ಲಿರುವವರು (ಊರ್ಧ್ವಂ) ಸುಖಪ್ರಧಾನವಾದ ದೇವಾದಿಲೋಕಗಳನ್ನು ಕುರಿತು (ಗಚ್ಛಂತಿ) ಮೇಲಕ್ಕೆ ಹೋಗುತ್ತಾರೆ. (ರಾಜಸಾಃ) ರಾಜಸವಾದ ನಡವಳಿಕೆಯವರು (ಮಧ್ಯೇ) ಸುಖದುಃಖಗಳೆರಡೂ ಪ್ರಧಾನವಾದ ಮನುಷ್ಯಲೋಕದಲ್ಲಿಯೇ (ತಿಷ್ಠಂತಿ) ಇರುತ್ತಾರೆ. (ತಾಮಾಸಾಃ) ತಾಮಸವಾದ ನಡವಳಿಕೆಯವರು (ಜಘನ್ಯಗುಣ ವೃತ್ತಸ್ಥಾಃ), ನಿಕೃಷ್ಟವಾದ ನಿದ್ರೆ, ಸೋಮಾರಿತನ - ಮೊದಲಾದವುಗಳಿಂದ ಕೂಡಿದವರಾಗಿ (ಅಧಃ) ದುಃಖಪ್ರಧಾನವಾದ ಪಶು ಮೊದಲಾದವುಗಳ ಹೊಟ್ಟೆಯೊಳಗೆ ಸೇರಿ ಕೆಳಗಿನ ಮೆಟ್ಟಿಲಿಗೆ (ಗಚ್ಛಂತಿ) ಹೋಗುತ್ತಾರೆ.

ಈ ಗುಣಗಳ ಕುಣಿಕೆಯಿಂದ ಕಳಚಿಕೊಳ್ಳುವದು ಹೇಗೆಂದರೆ :—

ನಾನ್ಯಂ ಗುಣೇಭ್ಯಃ ಕರ್ತಾರಂ ಯದಾ ದ್ರಷ್ಟಾನುಪಶ್ಯತಿ |

ಗುಣೇಭ್ಯಶ್ಚ ಪರಂ ವೇತ್ತಿ ಮದ್ಭಾವಂ ಸೋಽಧಿಗಚ್ಛತಿ || 19 ||

(ಯದಾ) ಯಾವಾಗ (ದ್ರಷ್ಟಾ) ದೇಹೇಂದ್ರಿಯಗಳ ವ್ಯಾಪಾರಗಳಿಗೆಲ್ಲ ಸಾಕ್ಷಿಯಾಗಿರುವ ಆತ್ಮನು (ಗುಣೇಭ್ಯಃ) ದೇಹೇಂದ್ರಿಯಗಳ ರೂಪವಾಗಿ ಹರಡಿಕೊಂಡಿರುವ ಗುಣಗಳಿಗಿಂತ (ಅನ್ಯಂ) ಬೇರೆ ಯಾವದನ್ನೂ (ಕರ್ತಾರಂ) ಕರ್ತೃವನ್ನಾಗಿ (ನ ಅನುಪಶ್ಯತಿ) ನೋಡುವದಿಲ್ಲವೋ ಎಂದರೆ ಕರ್ಮವೆಂಬುದೆಲ್ಲ ಈ ಗುಣಗಳಿಗೇ ಸಂಬಂಧಿಸಿದ್ದೆಂದು ನೋಡುತ್ತಾನೋ ಮತ್ತು (ಗುಣೇಭ್ಯಶ್ಚ) ದೇಹೇಂದ್ರಿಯ ರೂಪವಾದ ಗುಣಗಳಿಗಿಂತಲೂ (ಪರಂ) ಬೇರೆಯಾಗಿ ಗುಣಗಳ ವ್ಯಾಪಾರಕ್ಕೆ ಸಾಕ್ಷಿಯಾಗಿರುವನನ್ನು (ವೇತ್ತಿ) ತಿಳಿಯುತ್ತಾನೋ ಆಗ (ಸಃ) ಅವನು (ಮದ್ಭಾವಂ) ನನ್ನ ಸ್ವರೂಪವನ್ನು ಎಂದರೆ ನನ್ನೊಡನೆ ಭೇದವಿಲ್ಲದಿರುವಿಕೆಯನ್ನು (ಅಧಿಗಚ್ಛತಿ) ಹೊಂದುತ್ತಾನೆ.

ಹೇಗೆ ಹೊಂದುತ್ತಾನೆಂದರೆ :—

ಗುಣಾನೇತಾನತೀತ್ಯ ತ್ರೀಂದ್ರೇಹೀ ದೇಹಸಮುದ್ಭವಾನ್ |

ಜನ್ಮಮೃತ್ಯುಜರಾದುಃಖೈರ್ವಿಫಿಯುಕ್ತೋಽಮೃತಮಶ್ನುತೇ || 20 ||

(ದೇಹೇ) ದೇಹದಲ್ಲಿ ಅಂತರ್ಯಾಮಿಯಾಗಿರುವ ಆತ್ಮನು (ಏತಾನ್) ಈ ಮೇಲೆ ಹೇಳಿದಂಥ (ದೇಹಸಮುದ್ಭವಾನ್) ದೇಹದ ಹುಟ್ಟುವಿಕೆಗೆ ಬೀಜ



ಭೂತಗಳಾದಂಥ (ತ್ರೀನ್ ) ಮೂರು (ಗುಣಾನ್ ) ಗುಣಗಳನ್ನು (ಅತೀತ್ಯ ) ಬದುಕಿರುವಾಗಲೇ ಮೀರಿ - ಎಂದರೆ ಅವುಗಳ ಅಧೀನವಾಗಿರುವದನ್ನು ತಪ್ಪಿಸಿ ಕೊಂಡು (ಜನ್ಮಮೃತ್ಯುಜರಾದುಃಖೈಃ ) ಹುಟ್ಟು, ಸಾವು, ಮುಪ್ಪು, - ಇವುಗಳ ದುಃಖಗಳಿಂದ (ವಿಮುಕ್ತಃ ) ಬಿಡುಗಡೆಯನ್ನು ಹೊಂದಿ (ಅಮೃತಂ) ಸಾವಿನ ಭಯವಿಲ್ಲದಿರುವ ಮೋಕ್ಷವನ್ನು (ಅಶ್ನುತೇ) ಪಡೆಯುತ್ತಾನೆ.

ಅರ್ಜುನ ಉವಾಚ- ಅರ್ಜುನನು ಕೇಳಿದ್ದು :-

ಕೈರ್ಲಿಂಗೈಸ್ತ್ರೀನ್ಗುಣಾನೇತಾನತೀತೋ ಭವತಿ ಪ್ರಭೋ |

ಕಿಮಾಚಾರಃ ಕಥಂ ಚೈತಾನ್ಸ್ತ್ರೀನ್ಗುಣಾನತಿವರ್ತತೇ

|| 21 ||

(ಪ್ರಭೋ ) ಶ್ರೀಕೃಷ್ಣನೇ, ಕೇಳು. ಅವನು ಬದುಕಿರುವಾಗಲೇ (ಕೈಃ ) ಯಾವ (ಲಿಂಗೈಃ ) ಗುರ್ತುಗಳಿಂದ (ಏತಾನ್ ) ಈ ಮೇಲೆ ಹೇಳಿದಂಥ (ತ್ರೀನ್ ) ಮೂರು (ಗುಣಾನ್ ) ಗುಣಗಳನ್ನು (ಅತೀತಃ ) ಮೀರಿದವನು (ಭವತಿ) ಆಗುತ್ತಾನೆ ? (ಕಿಮಾಚಾರಃ ) ಅವನ ಆಚಾರವೇನು ? (ಕಥಂ ಚ) ಹೇಗೆ (ಏತಾನ್ ) ಈ (ತ್ರೀನ್ ) ಮೂರು (ಗುಣಾನ್ ) ಗುಣಗಳನ್ನು (ಅತಿವರ್ತತೇ ) ಮೀರಿರುತ್ತಾನೆ ?

ಶ್ರೀಭಗವಾನುವಾಚ ಶ್ರೀಕೃಷ್ಣನು ಹೇಳಿದ್ದು :-

ಅವನ ಗುರ್ತುಗಳೇನೆಂದರೆ :-

ಪ್ರಕಾಶಂ ಚ ಪ್ರವೃತ್ತಿಂ ಚ ಮೋಹಮೇವ ಚ ಪಾಂಡವ |

ನ ದ್ವೇಷ್ಟಿ ಸಂಪ್ರವೃತ್ತಾನಿ ನ ನಿವೃತ್ತಾನಿ ಕಾಂಕ್ಷತಿ

|| 22 ||

(ಪಾಂಡವ ) ಅರ್ಜುನನೇ, ಕೇಳು. (ಪ್ರಕಾಶಂ ಚ ) ಸತ್ತ್ವ ಗುಣದ ಕಾರ್ಯವಾದ ತಿಳಿವಳಿಕೆಯನ್ನೂ (ಪ್ರವೃತ್ತಿಂ ಚ ) ರಜೋಗುಣದ ಕಾರ್ಯವಾದ ಕರ್ಮದಲ್ಲಿ ತೊಡಗುವಿಕೆಯನ್ನೂ (ಮೋಹಮೇವ ಚ ) ತಮೋಗುಣದ ಕಾರ್ಯವಾದ ಮರೆವು, ನಿದ್ರೆ - ಮೊದಲಾದವುಗಳನ್ನೂ (ಸಂಪ್ರವೃತ್ತಾನಿ ) ಬಂದು ಗಂಟು ಬಿತ್ತೆಂದು ಎಂದರೆ ಸತ್ತ್ವಗುಣದ ಸುಖವು ನನ್ನನ್ನು ಸೆಳೆಯುತ್ತಿರುವದೆಂದಾಗಲಿ, ರಜೋಗುಣದ ಕರ್ಮವು ಗಂಟುಬಿದ್ದು ನನ್ನ ಮನಸ್ಸಿನ ಏಕಾಗ್ರತೆ

ಯನ್ನು ತಪ್ಪಿಸಿತೆಂದಾಗಲಿ, ತಮೋಗುಣದ ಆಲಸ್ಯವು ತಲೆದೋರಿ ನನಗೆ ಏನೂ ತಿಳಿಯದಂತೆ ಮಾಡಿತೆಂದಾಗಲಿ (ನ ದ್ವೇಷ್ಟಿ) ಅವುಗಳ ಮೇಲೆ ಹಗೆತನವಿಲ್ಲ. (ನಿವೃತ್ತಾನಿ) ಅವು ಹಿಂದಿರುಗಿದರೆ (ನ ಕಾಂಕ್ಷತಿ) ಅವುಗಳನ್ನು ಮತ್ತೆ ಬಯಸುವುದಿಲ್ಲ. ಏಕೆಂದರೆ ಇದೆಲ್ಲ ಮಾಯೆಯೆಂದು ಅವನಿಗೆ ಗೊತ್ತು ಈ ಗುರ್ತುಗಳು ಇತರರಿಗೆ ಕಾಣಿಸುವವುಗಳಲ್ಲ; ತನ್ನಲ್ಲಿ ತಾನೆ ನೋಡಿಕೊಳ್ಳತಕ್ಕವುಗಳು.

ಅವನ ಆಚಾರವೇನೆಂದರೆ :—

ಉದಾಸೀನವದಾಸೀನೋ ಗುಣೈರ್ಯೋ ನ ವಿಚಾಲ್ಯತೇ |

ಗುಣಾ ವರ್ತಂತ ಇತ್ಯೇವ ಯೋಽವತಿಷ್ಠತಿ ನೇಂಗತೇ || 23 ||

(ಯಃ) ಯಾವನು (ಉದಾಸೀನವತ್) ಇಬ್ಬರ ಜಗಳದಲ್ಲಿ ಯಾರ ಕಡೆಗೂ ಒಲವಿಲ್ಲದ ನಡುವೆಯವನು ಸುಮ್ಮನೆ ನೋಡುತ್ತಿರುವಂತೆ (ಆಸೀನಃ) ಇರುವವನಾಗಿ (ಗುಣೈಃ) ಆ ಗುಣಗಳಿಂದ (ನ ವಿಚಾಲ್ಯತೇ) ತನ್ನ ಉದಾಸೀನಸ್ಥಿತಿಯನ್ನು ಬಿಟ್ಟು ಕದಲುವದಿಲ್ಲವೋ ಮತ್ತು (ಗುಣಾಃ) ದೇಹೇಂದ್ರಿಯಾದಿಗಳ ರೂಪವಾಗಿ ಹರಡಿಕೊಂಡಿರುವ ಗುಣಗಳೆ (ವರ್ತಂತೇ) ವಿಷಯ ರೂಪವಾಗಿರುವ ಗುಣಗಳಲ್ಲಿ ಪ್ರವರ್ತಿಸುತ್ತವೆ (ಇತ್ಯೇವ) ಎಂದೇ (ಯಃ) ಯಾವನು (ಅವತಿಷ್ಠತಿ) ಇರುತ್ತಾನೋ (ನೇಂಗತೇ) ಆ ಸ್ಥಿತಿಯನ್ನು ಬಿಟ್ಟು ಕದಲುವದಿಲ್ಲವೋ ಅವನು ಗುಣಾತೀತನು.

ಸಮದುಃಖಸುಖಃ ಸ್ವಸ್ಥಃ ಸಮಲೋಷ್ವಾಶ್ಚಕಾಂಚನಃ |

ತುಲ್ಯಪ್ರಿಯಾಪ್ರಿಯೋ ಧೀರಸ್ತುಲ್ಯನಿಂದಾತ್ಮ ಸಂಸ್ತುತಿಃ || 24 ||

(ಸಮದುಃಖಸುಖಃ) ಸುಖವೂ ದುಃಖವೂ ಮಾಯಾಮಯವಾದ ಮನಸ್ಸಿನದೆಂದು ತಿಳಿದು ಅವುಗಳೆರಡನ್ನೂ ಸಮವಾಗಿ ಕಾಣುವನು. ಅವನ ಆ ಶಾಂತಿಗೆ ಕಾರಣವೇನೆಂದರೆ (ಸ್ವಸ್ಥಃ) ಅವನು ಯಾವಾಗಲೂ ತನ್ನ ಆತ್ಮಸ್ವರೂಪದ ಕಡೆ ಒಳಮುಖನಾಗಿರುವನು. ಆತ್ಮನಲ್ಲಿಯೇ ಏಕಿರುವನೆಂದರೆ (ಸಮಲೋಷ್ವಾಶ್ಚಕಾಂಚನಃ) ಹೊರಗಣ ಮಣ್ಣುಹೆಂಟೆ, ಕಲ್ಲು, ಬಂಗಾರ - ಎಲ್ಲವೂ ವ್ಯವಹಾರದಲ್ಲಿ ಬೇರೆ ಬೇರೆ ಬೆಲೆಯವುಗಳಾದರೂ ಮಾಯಾಮಯವಾದ್ದರಿಂದ ಪರಮಾರ್ಥ ದೃಷ್ಟಿಯಲ್ಲಿ ಅವೆಲ್ಲ ಅವನಿಗೆ ಸಮವೆ. ಆದ್ದರಿಂದಲೇ (ತುಲ್ಯಪ್ರಿಯಾ ಪ್ರಿಯಃ) ತನಗೆ ಬೇಕೆನಿಸಿದ್ದು ಬಂದರೂ ಬೇಡವಾದದ್ದು ಬಂದರೂ ಸಮವಾಗಿ ನೋಡುವನು. (ಧೀರಃ) ಹೀಗೆ

ನಿಜವನ್ನು ತಿಳಿದುಕೊಂಡಿರುವದರಿಂದ ಅವನೇ ಬುದ್ಧಿಶಾಲಿಯು. ಮತ್ತು (ತುಲ್ಯನಿಂದಾತ್ಮಸಂಸ್ತುತಿಃ) ಯಾರಾದರೂ ತನ್ನನ್ನು ಜರಿದರೂ ಹೊಗಳಿದರೂ ಅವನಿಗೆ ಅವು ಸಮಾನವಾಗಿರುವವು.

ಮಾನಾಪಮಾನಯೋಸ್ತುಲ್ಯಸ್ತುಲ್ಯೋ ಮಿತ್ರಾರಿಪಕ್ಷಯೋಃ |

ಸರ್ವಾರಂಭಪರಿತ್ಯಾಗೀ ಗುಣಾತೀತಃ ಸ ಉಚ್ಯತೇ || 25 ||

(ಮಾನಾಪಮಾನಯೋಃ) ಯಾರಾದರೂ ತನ್ನನ್ನು ಗೌರವಿಸಿದರೆ ಅಥವಾ ಕೀಳಾಗಿ ಕಂಡರೆ ಎರಡರಲ್ಲಿಯೂ ಅವನು (ತುಲ್ಯಃ) ಸಮವಾಗಿರುವನು. (ಮಿತ್ರಾರಿಪಕ್ಷಯೋಃ) ಗೆಲೆಯರ ಕಡೆಗೂ ಹಗೆಗಳ ಕಡೆಗೂ (ತುಲ್ಯಃ) ಸಮವಾಗಿರುವನು. (ಸರ್ವಾರಂಭಪರಿತ್ಯಾಗೀ) ತನ್ನ ದೇಹೇಂದ್ರಿಯಗಳ ಸುಖಕ್ಕಾಗಿ ಯಾವ ಉದ್ಯೋಗವನ್ನೂ ಹಿಡಿಯದಿರುವನು. (ಸಃ) ಅವನು (ಗುಣಾತೀತಃ) ಗುಣಗಳನ್ನು ಮೀರಿದವನು (ಉಚ್ಯತೇ) ಎನಿಸುವನು.

ಗುಣಾತೀತನಾಗುವದು ಹೇಗೆಂದರೆ :—

ಮಾಂ ಚ ಯೋಽವ್ಯಭಿಚಾರೇಣ ಭಕ್ತಿಯೋಗೇನ ಸೇವತೇ |

ಸ ಗುಣಾನ್ಸಮತೀತ್ಯೇತಾನ್ ಬ್ರಹ್ಮಭೂಯಾಯ ಕಲ್ಪತೇ || 26 ||

(ಯಃ) ಯಾವನು (ಮಾಂ ಚ) ಅಖಂಡಸ್ವರೂಪನಾಗಿದ್ದೂ ಮಾಯಾ ಶಕ್ತಿಯಿಂದ ಕ್ಷೇತ್ರಜ್ಞಭಾವವನ್ನು ಹೊಂದಿರುವ ನನ್ನನ್ನು (ಅವ್ಯಭಿಚಾರೇಣ) ಇನ್ನೊಂದು ವಿಷಯಕ್ಕೆ ಎರಗದೆ (ಭಕ್ತಿಯೋಗೇನ) ಎಡೆಬಿಡದೆ ಧ್ಯಾನಿಸುವಂಥ ಭಕ್ತಿಯೋಗದಿಂದ (ಸೇವತೇ) ಸೇವೆ ಮಾಡುತ್ತಾನೋ (ಸಃ) ಅವನು (ಏತಾನ್) ಈ (ಗುಣಾನ್) ಮೂರು ಗುಣಗಳನ್ನೂ (ಸಮತೀತ್ಯ) ದಾಟಿ-ಎಂದರೆ ಅವುಗಳ ಸೆಳೆತದಿಂದ ಕೊಸರಿಕೊಂಡು ಬೇರೆಯಾಗಿ (ಬ್ರಹ್ಮಭೂಯಾಯ) ಬ್ರಹ್ಮಸ್ವರೂಪವಾದ ಮೋಕ್ಷಕ್ಕೆ (ಕಲ್ಪತೇ) ಸಮರ್ಥನಾಗುತ್ತಾನೆ.

ಏಕೆಂದರೆ :—

ಬ್ರಹ್ಮಣೋ ಹಿ ಪ್ರತಿಷ್ಠಾಹಮಮೃತಸ್ಯಾವ್ಯಯಸ್ಯ ಚ |

ಶಾಶ್ವತಸ್ಯ ಚ ಧರ್ಮಸ್ಯ ಸುಖಸ್ಯೈಕಾಂತಿಕಸ್ಯ ಚ || 27 ||

(ಅಹಂ) ಚೈತನ್ಯಸ್ವರೂಪನಾದ ನಾನು (ಅಮೃತಸ್ಯ) ಸಾವಿಲ್ಲದಿರುವಂಥದ್ದೂ (ಅವ್ಯಯಸ್ಯ ಚ) ಯಾವ ವಿಕಾರವನ್ನೂ ಹೊಂದದಿರುವಂಥದ್ದೂ

(ಶಾಶ್ವತಸ್ಯ ಚ) ಎಂದೆಂದಿಗೂ ಇರುವಂಥದ್ದೂ (ಧರ್ಮಸ್ಯ) ಧರ್ಮದಿಂದ ಪಡೆಯುವದಕ್ಕಾಗುವಂಥದ್ದೂ (ಏಕಾಂತಿಕಸ್ಯ) ಎಂದೆಂದೂ ಮುಕ್ತಾಗದಿರುವಂಥ (ಸುಖಸ್ಯ ಚ) ಆನಂದರೂಪವಾದಂಥದ್ದೂ ಆದ (ಬ್ರಹ್ಮಣಃ) ಪರಮಾತ್ಮನ (ಪ್ರತಿಷ್ಠಾ ಹಿ) ಆಶ್ರಯಸ್ಥಾನವು. ಅಥವಾ (ಅಹಂ) ನಿರ್ಗುಣಬ್ರಹ್ಮಸ್ವರೂಪನಾದ ನಾನು ಅಮೃತ ಮೊದಲಾದ ವಿಶೇಷಣಗಳಿಂದ ಕೂಡಿದ (ಬ್ರಹ್ಮಣಃ) ಹಿರಣ್ಯಗರ್ಭರೂಪಬ್ರಹ್ಮನ (ಪ್ರತಿಷ್ಠಾ ಹಿ) ಆಶ್ರಯಸ್ಥಾನವು.

ಇಲ್ಲಿಗೆ ಗುಣತ್ರಯವಿಭಾಗಯೋಗವೆಂಬ  
ಹದಿನಾಲ್ಕನೇ ಅಧ್ಯಾಯವು ಮುಗಿಯಿತು.



## ಹದಿನೈದನೆ ಅಧ್ಯಾಯ

ನಿನ್ನನ್ನು ಭಕ್ತಿಯೋಗದಿಂದ ಆಶ್ರಯಿಸಿದವರು ಕೂಡ ಜ್ಞಾನವನ್ನು ಹೊಂದಿ ಗುಣಾತೀತರಾಗುವರೆಂದಮೇಲೆ ಆತ್ಮಜ್ಞಾನವನ್ನೆ ತಿಳಿದು ಕೊಂಡವರ ಮೋಕ್ಷದ ವಿಷಯಕ್ಕೆ ಸಂಶಯವೇ ಇಲ್ಲವೆಂಬದನ್ನು ಸೂಚಿಸಿ ಆ ಆತ್ಮಜ್ಞಾನವನ್ನು ತಿಳಿಸುವದಕ್ಕಾಗಿ ತಾನಾಗಿ —

ಶ್ರೀಭಗವಾನುವಾಚ ಶ್ರೀಕೃಷ್ಣನು ಹೇಳಿದ್ದು :—

ಊರ್ಧ್ವಮೂಲಮಧಃಶಾಖಮಶ್ವತ್ಥಂ ಪ್ರಾಹುರವ್ಯಯಮ್ |<sup>1</sup>

ಭಂದಾಂಸಿ ಯಸ್ಯ ಪರ್ಣಾನಿ ಯಸ್ತಂ ವೇದ ಸ ವೇದವಿತ್ || 1 ||

ಅರ್ಜುನನೇ, ಕೇಳು. ಈ ಜಗತ್ತೆಂಬ ಸಂಸಾರವೃಕ್ಷವು ಸುಖಕ್ಕಾಗಿ ಆಶ್ರಯಿಸುವದಕ್ಕೆ ತಕ್ಕದ್ದಾಗಿಲ್ಲ. ಗಂಗಾನದಿಯ ದಡದಲ್ಲಿರುವ ಒಂದು ದೊಡ್ಡ ಅರಳೀಮರವು ನದಿಯ ಬಲವಾದ ಅಲೆಗಳ ಹೊಡೆತದಿಂದ ಅರ್ಧ ಬೇರು ಕಳಚಿ ಬಿರುಗಾಳಿಯಿಂದ ಬುಡಮೇಲಾಗಿ ಉರುಳಿದ್ದರೆ ಅದನ್ನು ಯಾರು ಆಶ್ರಯಿಸುತ್ತಾರೆ ? ಸಂಸಾರವೆಂಬ ವೃಕ್ಷವು ಅಂಥದ್ದು ಹೇಗೆಂದರೆ (ಊರ್ಧ್ವಮೂಲಂ) ಉರುಳಿದ ಮರದ ಬೇರು ಮೇಲುಗಡೆಗಿರುವದಷ್ಟೆ. ಜಗದ್ರೂಪವಾದ ಸಂಸಾರದ ಮೂಲಕಾರಣವಾದ ಬ್ರಹ್ಮವು ಮೇಲೆ ಇರುವದು. ಬ್ರಹ್ಮವು ಎಲ್ಲೆಲ್ಲಿಯೂ ಇರುವದಾದರೂ ಅದು ತಾನೇ ಬೆಳಕಿನ ರೂಪವಾದದ್ದೂ ಯಾವಾಗಲೂ ಇರುವಂಥದ್ದೂ ಸೂಕ್ಷ್ಮವಾದದ್ದೂ ಮತ್ತು ಎಲ್ಲಕ್ಕಿಂತ ಹೆಚ್ಚಿನದೂ ಆದ್ದರಿಂದ ಅದು ಮೇಲೆನಿಸಿಕೊಳ್ಳುವದು. ಬ್ರಹ್ಮಶಬ್ದಕ್ಕೆ ಪರಬ್ರಹ್ಮವಾದರೆ ಈ ಅರ್ಥ. ಇನ್ನು ಬ್ರಹ್ಮಶಬ್ದಕ್ಕೆ ಅರ್ಥವಾಗಿ ಸರ್ವಲೋಕಗಳ ಸೃಷ್ಟಿಕರ್ತನಾದ ಚತುರ್ಮುಖಬ್ರಹ್ಮನನ್ನು ತೆಗೆದುಕೊಂಡರೆ ಅವನ ಸತ್ಯಲೋಕವು ಬಹಳ

---

1. “ಊರ್ಧ್ವಮೂಲೋಽವಾಕ್ ಶಾಖ ಏಷೋಽಶ್ವತ್ಥಃ ಸನಾತನಃ” - ಈ ಬಹುಕಾಲದಿಂದಿರುವ ಅಶ್ವತ್ಥವೃಕ್ಷದ ಬುಡವು ಮೇಲೆಯೂ ಕೊಂಬೆಗಳು ಕೆಳಗಡೆಗೂ ಇರುವವು — ಶ್ರು.

ಮೇಲೆ ಇರುವದರಿಂದ ಜಗತ್ತಿನ ಬುಡವು ಮೇಲೆ ಇರುವಂಥದ್ದೆಂದಾಯಿತು. ಇದಲ್ಲದೆ ಅದು (ಅಧಃಶಾಖಂ) ಉರುಳಿದ ಮರದ ಕೊಂಬೆಗಳು ಬೇರಿನ ಕೆಳಗಣೆಂದಲೆ ಮೇಲಕ್ಕೂ ಕೆಳಕ್ಕೂ ಹರಡಿಕೊಂಡಿರುವವಷ್ಟೆ. ಜಗದ್ರೂಪವಾದ ಸಂಸಾರವೆಂಬ ವೃಕ್ಷಕ್ಕೆ ಕೊಂಬೆಗಳೆಂದರೆ ಹಿರಣ್ಯಗರ್ಭನೇ ಮೊದಲಾದ ಜೀವರು. ಇವರೆಲ್ಲರೂ ಪರಬ್ರಹ್ಮದ ಅಥವಾ ಸಗುಣಬ್ರಹ್ಮದ ಕೆಳಗಿನವರಾಗಿ ಮೇಲಕ್ಕೂ ಕೆಳಕ್ಕೂ ಹರಡಿಕೊಂಡಿರುವರು. ಜೀವರು ಮೇಲಕ್ಕೂ ಕೆಳಕ್ಕೂ ಹರಡಿಕೊಂಡಿರುವರೆಂದರೆ ಅವರು ತಮ್ಮ ಉಚ್ಚ ನೀಚಕರ್ಮಗಳಿಂದ ಊರ್ಧ್ವ ಲೋಕಗಳನ್ನೂ ಅಧೋಲೋಕಗಳನ್ನೂ ಪಡೆದಿರುವರೆಂದರ್ಥ. ಇದೂ ಅಲ್ಲದೆ (ಭಂದಾಸಿಂ) ಅನೇಕ ಕರ್ಮಗಳನ್ನೂ ಕರ್ಮಫಲಗಳನ್ನೂ ಹೊಗಳುವ ವೇದವಾಕ್ಯಗಳೇ (ಯಸ್ಯ) ಯಾವದರ (ಪರ್ಣಾನಿ) ಎಲೆಗಳೋ - ಎಂದರೆ ಎಲೆಗಳು ಹಣ್ಣನ್ನು ಮರೆಮಾಡಿ ಮರವನ್ನು ಕಾಪಾಡುವಂತೆ ಕರ್ಮಕಾಂಡದ ವೇದವಾಕ್ಯಗಳು ಆತ್ಮಸ್ವರೂಪವನ್ನು ಮರೆಮಾಡಿ ಸಂಸಾರವೆಂಬ ಮರವನ್ನು ಕಾಪಾಡುವವು. ಆ ಕಾಮ್ಯಕರ್ಮಗಳನ್ನು ಮಾಡುವದರಿಂದಲೆ ಜೀವರು ಮೇಲಿನ ಲೋಕಕ್ಕೆ ಏರುತ್ತಲೂ ಕೆಳಗಿನ ಲೋಕಕ್ಕೆ ಇಳಿಯುತ್ತಲೂ ಇರುವರು. - ಇಂಥ (ಅವ್ಯಯಂ) ಎಂದಿಗೂ ಹೋಗದಂಥದ್ದೆನಿಸಿರುವ (ಅಶ್ವತ್ಥಂ) ನಾಳೆಗೂ ಕೂಡ ಇದ್ದೀತೋ ಇಲ್ಲವೋ ಎಂದು ಸಂಶಯಗೊಳ್ಳಬೇಕಾಗಿರುವಂಥ ಅರಳಿಯ ಮರವನ್ನಾಗಿ (ಪ್ರಾಹುಃ) ಜ್ಞಾನಿಗಳು ಹೇಳುತ್ತಾರೆ. (ತಂ) ಅದನ್ನು (ಯಃ) ಯಾವನು (ವೇದ) ಮೇಲೆ ಹೇಳಿದ ರೀತಿಯಲ್ಲಿ ತಿಳಿಯುತ್ತಾನೋ (ಸಃ) ಅವನು (ವೇದವಿತ್) ವೇದವನ್ನೆಲ್ಲ ತಿಳಿದವನಾಗುವನು.

ಈ ಸಂಸಾರವೃಕ್ಷಕ್ಕೆ ಇನ್ನೊಂದು ಬಗೆಯ ಅವಯವಕಲ್ಪನೆ ಯೇನೆಂದರೆ :—

ಅಧಶ್ಚೋರ್ಧ್ವಂ ಪ್ರಸೃತಾಸ್ತಸ್ಯ ಶಾಖಾ

ಗುಣಪ್ರವೃದ್ಧಾ ವಿಷಯಪ್ರವಾಲಾಃ |

ಅಧಶ್ಚ ಮೂಲಾನ್ಯನುಸಂತತಾನಿ

ಕರ್ಮಾನುಬಂಧೀನಿ ಮನುಷ್ಯಲೋಕೇ

|| 2 ||

(ತಸ್ಯ) ಆ ಸಂಸಾರವೆಂಬ ವೃಕ್ಷದ (ಶಾಖಾಃ) ಕೊಂಬೆಗಳು (ಅಧಶ್ಚ) ಕೆಳಕ್ಕೂ (ಊರ್ಧ್ವಂ) ಮೇಲಕ್ಕೂ (ಪ್ರಸೃತಾಃ) ಹರಡಿಕೊಂಡಿರುವವು-

ಎಂದರೆ ಒಳ್ಳೆ ಕರ್ಮಗಳನ್ನು ಮಾಡಿದ ಜೀವರು ಮೇಲಿನ ಲೋಕಗಳಿಗೆ ಏರುವರು ; ಕೆಟ್ಟ ಕರ್ಮಗಳನ್ನು ಮಾಡಿದ ಜೀವರು ಪಶು, ಪಕ್ಷಿ - ಮೊದಲಾದ ಕೆಳಗಣ ಮೆಟ್ಟಿಲಿಗೆ ಇಳಿಯುವರು. ಇದಲ್ಲದೆ (ಗುಣಪ್ರವೃದ್ಧಾಃ) ಮರದ ಕೊಂಬೆಗಳು ನೀರಿನಿಂದ ಮೈದುಂಬಿಕೊಳ್ಳುವಂತೆ ಸಂಸಾರದ ಕೊಂಬೆಗಳಾದ ಜೀವರು ಸತ್ತ್ವರಜಸ್ತಮೋಗುಣಗಳಿಂದ ಮೈದುಂಬಿಕೊಳ್ಳುವರು. ಮತ್ತೇನೆಂದರೆ (ವಿಷಯ ಪ್ರವಾಲಾಃ) ಮರದ ಕೊಂಬೆಗಳ ಮುಂಗಡೆ ಎಳೆ ಚಿಗರುಗಳಿರುವಂತೆ ಈ ಸಂಸಾರವೃಕ್ಷದ ಕೊಂಬೆಗಳ ಮುಂಗಡೆ ಶಬ್ದ, ಸ್ಪರ್ಶ - ಮೊದಲಾದ ವಿಷಯಗಳೇ ಚಿಗರುಗಳು. ಇನ್ನೊಂದು ವಿಶೇಷ ವೇನೆಂದರೆ - ಈ ಸಂಸಾರ ವೃಕ್ಷಕ್ಕೆ ಪರಬ್ರಹ್ಮ ಅಥವಾ ಚತುರ್ಮುಖಬ್ರಹ್ಮನು ತಾಯಿ ಬೇರೆಂದು ಮೇಲೆ ಹೇಳಿದ್ದಾಗಿದೆಯಷ್ಟೆ. ಅದೂ ಅಲ್ಲದೆ (ಮನುಷ್ಯ ಲೋಕೇ) ಭೂಲೋಕದಲ್ಲಿ (ಕರ್ಮಾನುಬಂಧಿನಿ) ಮುಂದೆ ಪುಣ್ಯಪಾಪಕರ್ಮಗಳನ್ನು ಗಂಟುಬೀಳಿಸುವಂಥ (ಮೂಲಾನಿ) ಪ್ರೀತಿ, ಹಗೆತನ - ಮೊದಲಾದ ಒಳ ಬೇರುಗಳು (ಅಧಶ್ಚ) ಕೆಳಕ್ಕೂ ಕೂಡ - ಎಂದರೆ ಕೆಳಕ್ಕೂ ಮೇಲಕ್ಕೂ (ಅನುಸಂತತಾನಿ) ಒಂದರ ಹಿಂದೊಂದು ಇದ್ದುಕೊಂಡೇ ಇರುವವು.

ಇದರ ಅಪಾಯವು ತಪ್ಪುವದಕ್ಕೇನು ಗತಿಯೆಂದರೆ :-

ನ ರೂಪಮಸ್ಯೇಹ ತಥೋಪಲಭ್ಯತೇ

ನಾಂತೋ ನ ಚಾದಿನ್ ಚ ಸಂಪ್ರತಿಷ್ಠಾ |

ಅಶ್ವತ್ಥಮೇನಂ ಸುವಿರೂಢಮೂಲ -

ಮಸಂಗಶಸ್ತ್ರೇಣ ದೃಢೇನ ಛಿತ್ತಾ

|| 3 ||

(ಅಸ್ಯ) ಈ ಸಂಸಾರವೃಕ್ಷದ (ರೂಪಂ) ರೂಪವು (ತಥಾ) ಮೇಲೆ ಹೇಳಿದಂತೆ ಮೇಲೆ ಬುಡವೂ ಕೆಳಗೆ ಕೊಂಬೆಯೂ ಮೊದಲಾದ ರೀತಿಯಲ್ಲಿ (ಇಹ) ಈ ಸಂಸಾರದಲ್ಲಿ (ನ ಉಪಲಭ್ಯತೇ) ತಿಳಿಯುವದಿಲ್ಲ. ಮತ್ತು ಅದು ಕನಸಿನ ಜಗತ್ತಿನಂತೆಯೂ ಬಿಸಿಲಗುದುರೆಯ ಕೆರೆಯಂತೆಯೂ ಮಾಯೆಯ ಗಂಧರ್ವನಗರದಂತೆಯೂ ತೋರಿ ಅಡಗುವದಾದ್ದರಿಂದ (ಅಂತಃ) ಯಾವಾಗ ಹೋದೀತೆಂಬ ಅದರ ಕೊನೆಯೂ (ನ) ತಿಳಿಯುವದಿಲ್ಲ. (ಆದಿಃ ಚ) ಯಾವಾಗ ಪ್ರಾರಂಭವಾಯಿತೆಂಬ ಅದರ ಮೊದಲೂ (ನ) ತಿಳಿಯುವದಿಲ್ಲ. (ಸಂಪ್ರತಿಷ್ಠಾ ಚ) ಅದರ ಇರುವಿಕೆಯೂ (ನ) ತಿಳಿಯುವದಿಲ್ಲ. ಹೀಗಿದ್ದರೂ

(ಸುವಿರೂಢಮೂಲಂ) ಚೆನ್ನಾಗಿ ಇಳಿದುಕೊಂಡಿರುವ ಬೇರುಗಳುಳ್ಳಂಥ (ಏನಂ) ಈ (ಅಶ್ವತ್ಥಂ) ಸಂಸಾರವೆಂಬ ಅರಳೀಮರವನ್ನು (ದೃಢೇನ) ಪರಮಾತ್ಮಜ್ಞಾನದ ಕಡೆಗೆ ತಿರುಗಿಯೇ ತಿರುಗುತ್ತೇನೆಂಬ ನಿಶ್ಚಯದಿಂದ ಗಟ್ಟಿಗೊಳಿಸಿದ್ದಾದ (ಅಸಂಗಶಸ್ತ್ರೇಣ) ಹೆಂಡತಿ, ಮಕ್ಕಳು - ಮೊದಲಾದವರ ಮೇಲಿನ ಅತಿ ಪ್ರೇಮವನ್ನು ತೊರೆಯುವಿಕೆಯೆಂಬ ಶಸ್ತ್ರದಿಂದ (ಛಿತ್ವಾ) ಕತ್ತರಿಸಿ,

ಮುಂದೇನು ಮಾಡಬೇಕೆಂದರೆ :—

ತತಃ<sup>1</sup> ಪದಂ ತತ್ತರಿಮಾರ್ಗಿತವ್ಯಂ<sup>2</sup>

ಯಸ್ಮಿನ್ನತಾ ನ ನಿವರ್ತಂತಿ ಭೂಯಃ |

ತಮೇವ ಚಾದ್ಯಂ ಪುರುಷಂ ಪ್ರಪದ್ಯೇ

ಯತಃ ಪ್ರವೃತ್ತಿಃ ಪ್ರಸೃತಾ ಪುರಾಣೀ

|| 4 ||

(ತತಃ) ಆಮೇಲೆ (ಯಸ್ಮಿನ್) ಯಾವ ಪದವಿಯಲ್ಲಿ (ಗತಾಃ) ಒಂದಾಗಿ ಕೂಡಿ ಹೋದವರು (ಭೂಯಃ) ಮತ್ತೆ (ನ ನಿವರ್ತಂತಿ) ಹಿಂದಿರುಗುವದಿಲ್ಲವೋ ಮತ್ತು (ಯತಃ) ಯಾವ ಪುರುಷನಿಂದ (ಪುರಾಣೀ) ಎಷ್ಟೋ ಹಿಂದಿನಿಂದ (ಪ್ರವೃತ್ತಿಃ) ಸಂಸಾರವೆಂಬ ಮಾಯಾವೃಕ್ಷದ ಬೆಳವಣಿ ಗೆಯು (ಪ್ರಸೃತಾ) ಮಾಯಾಗಾರನಿಂದ ಮಾಯೆ ಹೊರಟಂತೆ ಹೊರಟಿತೋ (ಆದ್ಯಂ) ಸೃಷ್ಟಿಗಿಂತ ಮೊದಲನೆಯವನಾದ (ತಮೇವ ಪುರುಷಂ) ಆ ಪುರುಷನನ್ನೆ (ಪ್ರಪದ್ಯೇ) ಮರೆಹೋಗುತ್ತೇನೆ, ಎಂದು (ತತ್) ಬ್ರಹ್ಮ ಸ್ವರೂಪದ (ಪದಂ) ಪದವಿಯು (ಪರಿಮಾರ್ಗಿತವ್ಯಂ) ಹುಡುಕತಕ್ಕ ದ್ದಾಗಿರುವದು.

ಎಂಥವರು ಆ ಪದವಿಯನ್ನು ಪಡೆಯುತ್ತಾರೆಂದರೆ :—

ನಿರ್ಮಾನಮೋಹಾ ಜಿತಸಂಗದೋಷಾ

ಅಧ್ಯಾತ್ಮನಿತ್ಯಾ ವಿನಿವೃತ್ತಕಾಮಾಃ |

1. "ತದ್ವಿಷ್ಟೋಃ ಪರಮಂ ಪದಂ" ಅದು ವಿಷ್ಣುವಿನ ಉತ್ಕೃಷ್ಟಸ್ಥಾನವು — ಶ್ರು.

2. "ಸೋಽನ್ವೇಷ್ಯವ್ಯಃ ಸ ವಿಜಿಜ್ಞಾಸ್ತಿತವ್ಯಃ" ಅವನನ್ನು ಹುಡುಕಬೇಕು ; ಅವನನ್ನು ತಿಳಿಯಬೇಕು — ಶ್ರು.



ದ್ವಂದ್ವವಿಮುಕ್ತಾಃ ಸುಖದುಃಖಸಂಜ್ಞೇ -  
 ಗಚ್ಛಂತ್ಯಮೂಢಾಃ ಪದಮವ್ಯಯಂ ತತ್

|| 5 ||

(ನಿರ್ಮಾನಮೋಹಾಃ) ತಾನು ದೊಡ್ಡವನೆಂಬ ಹೆಮ್ಮೆಯೂ ಅವಿವೇಕವೂ ಹೋಗಿರುವಂಥವರೂ (ಜಿತಸಂಗದೋಷಾಃ) ವಿಷಯಗಳ ಮೇಲಿರುವ ಅತಿಪ್ರೇಮದಿಂದಾಗುವ ಅನರ್ಥಗಳನ್ನು ಗೆದ್ದಿರುವವರೂ (ಅಧ್ಯಾತ್ಮನಿತ್ಯಾಃ) ಯಾವಾಗಲೂ ಪರಮಾತ್ಮಸ್ವರೂಪದ ಆಲೋಚನೆಯಲ್ಲಿಯೇ ಇರುವವರೂ (ವಿನಿವೃತ್ತಕಾಮಾಃ) ವಿವೇಕದಿಂದಲೂ ವೈರಾಗ್ಯದಿಂದಲೂ ಬಯಕೆಗಳನ್ನೆಲ್ಲ ಹಿಮ್ಮೆಟ್ಟಿಸಿದವರೂ (ಸುಖದುಃಖಸಂಜ್ಞೇಃ) ಸುಖ, ದುಃಖ - ಎಂಬ ಹೆಸರುಳ್ಳ ಶೀತೋಷ್ಣ, ಹಸಿವು ಬಾಯಾರಿಕೆ - ಮೊದಲಾದ (ದ್ವಂದ್ವೈಃ) ಜೋಡಿಗಳಿಂದ (ವಿಮುಕ್ತಾಃ) ಕಳಚಿಕೊಂಡಿರುವವರೂ ಇಂಥ (ಅಮೂಢಾಃ) ಅವಿವೇಕವನ್ನು ಕಳೆದುಕೊಂಡಂಥವರು (ತತ್) ಆ (ಅವ್ಯಯಂ) ನಾಶರಹಿತವಾದ (ಪದಂ) ಬ್ರಹ್ಮಸ್ವರೂಪವಾದ ಮೋಕ್ಷವನ್ನು (ಗಚ್ಛಂತಿ) ಪಡೆಯುತ್ತಾರೆ.

ಆ ಪದವಿಯು ಎಂಥದ್ದೆಂದರೆ :—

ನ ತದ್ಭಾಸಯತೇ ಸೂರ್ಯೋ ನ ಶಶಾಂಕೋ ನ ಪಾವಕಃ |<sup>1</sup>

ಯದ್ಗತ್ವಾ ನ ನಿವರ್ತಂತೇ ತದ್ಧಾಮ ಪರಮಂ ಮಮ || 6 ||

(ಯತ್) ಯಾವ ಸ್ಥಾನವನ್ನು (ಗತ್ವಾ) ಪಡೆದ ಮೇಲೆ (ನ ನಿವರ್ತಂತೇ) ಹಿಂದಕ್ಕೆ ಬರೋಣವೆಂಬುದಿಲ್ಲವೋ (ತತ್) ಆ ನನ್ನ ಪದವಿಯನ್ನು (ಸೂರ್ಯಃ) ಸೂರ್ಯನು (ನ ಭಾಸಯತೇ) ಬೆಳಗುವದಿಲ್ಲ ; (ಶಶಾಂಕಃ) ಚಂದ್ರನು (ನ) ಬೆಳಗುವದಿಲ್ಲ ; (ಪಾವಕಃ) ಅಗ್ನಿಯು (ನ) ಬೆಳಗುವದಿಲ್ಲ. ಸೂರ್ಯನಿಂದ ಬೆಳಗುವ ಗಡಿಗೆ ಮೊದಲಾದವು ಸೂರ್ಯನನ್ನೆ ಹೇಗೆ ಬೆಳಗಲಾರವೋ ಹಾಗೆ ಬ್ರಹ್ಮದಿಂದ ಬೆಳಗುವ ಸೂರ್ಯ ಮೊದಲಾದವರು ಬ್ರಹ್ಮವನ್ನೆ ಬೆಳಗಲಾರರು. (ತತ್) ಅದೇ (ಮಮ) ನನ್ನ (ಪರಮಂ) ಸರ್ವಶ್ರೇಷ್ಠವಾದ (ಧಾಮ) ಸ್ಥಾನವು.

1. “ನ ತತ್ರ ಸೂರ್ಯೋ ಭಾತಿ ನ ಚಂದ್ರತಾರಕಂ ನೇಮಾ ವಿದ್ಯುತೋ ಭಾಂತಿ ಕುತೋಽಯಮಗ್ನಿಃ” ಪರಬ್ರಹ್ಮವನ್ನು ಸೂರ್ಯನೂ ಬೆಳಗಲಾರನು ; ಚಂದ್ರ ನಕ್ಷತ್ರಗಳೂ ಬೆಳಗಲಾರವು ; ಮಿಂಚುಗಳೂ ಬೆಳಗಲಾರವು. ಇನ್ನು ಅಗ್ನಿಯ ಮಾತೇನು ? — ಶ್ರು.

ಹೋಗುವಿಕೆ ಇದ್ದ ಕಡೆ ಬರುವಿಕೆ ಇರಲೇಬೇಕಲ್ಲ! ಬ್ರಹ್ಮಸ್ವರೂಪಕ್ಕೆ ಹೋದವರಿಗೆ ಬರುವಿಕೆ ಏಕಿಲ್ಲವೆಂದರೆ :—

ಮಮೈವಾಂಶೋ ಜೀವಲೋಕೇ ಜೀವಭೂತಃ ಸನಾತನಃ |

ಮನಃಷಷ್ಠಾನೀಂದ್ರಿಯಾಣಿ ಪ್ರಕೃತಿಸ್ಥಾನಿ ಕರ್ಷತಿ

|| 7 ||

(ಜೀವಲೋಕೇ) ಜೀವರ ಲೋಕವಾದ ಈ ಸಂಸಾರದಲ್ಲಿ (ಸನಾತನಃ) ಬಹು ಹಿಂದಿನಿಂದಲೂ ಇರುವಂಥ (ಜೀವಭೂತಃ) ನಾನು ಮಾಡುತ್ತೇನೆ, ನಾನು ಉಣ್ಣುತ್ತೇನೆ ಎಂಬ ಜೀವರೂಪವು (ಮಮೈವ) ನನ್ನದೇ (ಅಂಶಃ) ಅಂಶವು. ಆದ್ದರಿಂದ ನೀರಿನಲ್ಲಿರುವ ಸೂರ್ಯನ ಪ್ರತಿಬಿಂಬವು ಸೂರ್ಯನ ಅಂಶವೇ ಆಗಿದ್ದು ಪ್ರತಿಬಿಂಬಕ್ಕೆ ಕಾರಣವಾದ ನೀರು ಹೋಗುತ್ತಲೆ ಸೂರ್ಯನನ್ನೆ ಸೇರಿ ಮತ್ತೆ ಹೇಗೆ ಹಿಂದಿರುಗುವದಿಲ್ಲವೋ ಹಾಗೆ ಅಥವಾ ಗಡಿಗೆ ಮೊದಲಾದವು ಗಳಲ್ಲಿರುವ ಬಿಡಿಬಿಡಿಯಾದಾಕಾಶವು ದೊಡ್ಡ ಆಕಾಶಹ ಅಂಶವೇ ಆಗಿದ್ದು ಆ ಅಂಶತ್ವಕ್ಕೆ ಕಾರಣವಾದ ಗಡಿಗೆ ಮೊದಲಾದವು ಒಡೆದು ಹೋಗುತ್ತಲೆ ದೊಡ್ಡ ಆಕಾಶಕ್ಕೆ ಸೇರಿ ಮತ್ತೆ ಹೇಗೆ ಹಿಂದಿರುಗುವದಿಲ್ಲವೋ ಹಾಗೆ ಬ್ರಹ್ಮನನ್ನು ಪಡೆದ ಜೀವನು ಹಿಂದಿರುಗುವದಿಲ್ಲ ಅವಯವಗಳಿಲ್ಲದ ಬ್ರಹ್ಮಕ್ಕೆ ಅಂಶವೆಂಬ ಮಾತು ಹೇಗೆ ಹೊಂದಿತೆಂದರೂ ಬ್ರಹ್ಮಕ್ಕೆ ಅಂಶವೆಂಬುದು ನಿಜವಾದದ್ದಲ್ಲ; ಮಾಯಾಕಲ್ಪಿತವಾದ ದೇಹ ಮೊದಲಾದವುಗಳ ಸಂಬಂಧದಿಂದ ಹೇಳುವ ಮಾತು. ಈ ಆತ್ಮನನ್ನು ತಿಳಿಯುವ ದಾರಿ ಯಾವದೆಂದರೆ ಆ ಜೀವನು ಹೋಗುವಾಗಲೂ ಬರುವಾಗಲೂ (ಪ್ರಕೃತಿಸ್ಥಾನಿ) ದೇಹದಲ್ಲಿ ಕಣ್ಣು, ಕಿವಿ-ಮೊದಲಾದ ಬೇರೆ ಬೇರೆ ತಮ್ಮ ಸ್ಥಾನಗಳಲ್ಲಿರುವಂಥ (ಮನಃಷಷ್ಠಾನಿ) ಮನಸ್ಸೇ ಆರನೆಯದಾಗಿರುವ (ಇಂದ್ರಿಯಾಣಿ) ಐದು ಜ್ಞಾನೇಂದ್ರಿಯಗಳನ್ನು (ಕರ್ಷತಿ) ಸೆಳೆಯುತ್ತಾನೆ. ಕರ್ಮೇಂದ್ರಿಯಗಳೂ ಇವುಗಳ ಬೆನ್ನು ಹತ್ತಿಯೇ ಹೋಗುತ್ತವೆ.

ಹೇಗೆ ಸೆಳೆದುಕೊಂಡು ಹೋಗುವನೆಂದರೆ :—

ಶರೀರಂ ಯದವಾಪ್ನೋತಿ ಯಚ್ಚಾಪ್ಯುತ್ಕಾಮತೀಶ್ವರಃ |

ಗೃಹೀತ್ವೈತಾನಿ ಸಂಯಾತಿ ವಾಯುರ್ಗಂಧಾನಿವಾಶಯಾತ್

|| 8 ||

(ಈಶ್ವರಃ) ದೇಹಸ್ವಾಮಿಯಾದ ಆ ಜೀವನು (ಯತ್) ಯಾವಾಗ (ಶರೀರಂ) ಒಂದು ದೇಹದಿಂದ ಬಂದು ಇನ್ನೊಂದು ದೇಹವನ್ನು (ಅವಾಪ್ನೋತಿ) ಪಡೆಯುತ್ತಾನೋ ಮತ್ತು (ಯಚ್ಚಾಪ್ಯ) ಯಾವಾಗ (ಉತ್ಕಾಮತಿ)

ಒಂದು ದೇಹವನ್ನು ಬಿಟ್ಟು ಹೊರಡುತ್ತಾನೋ ಆಗ (ವಾಯುಃ) ಗಾಳಿಯು (ಆಶಯಾತ್) ಸುವಾಸನೆಯ ಆಶ್ರಯಸ್ಥಾನವಾದ ಹೂ ಮೊದಲಾದವುಗಳಿಂದ (ಗಂಧಾನಿವ) ಗಂಧಗಳನ್ನು ಹೇಗೆ ಸೆಳೆದುಕೊಂಡು ಹೋಗುತ್ತದೋ ಹಾಗೆ (ಏತಾನಿ) ಈ ಇಂದ್ರಿಯಗಳನ್ನೂ ಮನಸ್ಸನ್ನೂ (ಗೃಹೀತ್ವಾ) ಸೆಳೆದುಕೊಂಡೇ (ಸಂಯಾತಿ) ಹೊರಡುತ್ತಾನೆ.

ಆ ಇಂದ್ರಿಯಗಳು ಯಾವವೆಂದರೆ :—

ಶ್ರೋತ್ರಂ ಚಕ್ಷುಃ ಸ್ಪರ್ಶನಂ ಚ ರಸನಂ ಘ್ರಾಣಮೇವ ಚ |

ಅಧಿಷ್ಠಾಯ ಮನಶ್ಚಾಯಂ ವಿಷಯಾನುಪಸೇವತೇ

|| 9 ||

(ಶ್ರೋತ್ರಂ) ಕೇಳುವ ಇಂದ್ರಿಯ, (ಚಕ್ಷುಃ) ನೋಡುವ ಇಂದ್ರಿಯ, (ಸ್ಪರ್ಶನಂ ಚ) ಮುಟ್ಟುವ ಇಂದ್ರಿಯ, (ರಸನಂ) ರುಚಿ ನೋಡುವ ಇಂದ್ರಿಯ, (ಘ್ರಾಣಮೇವ ಚ) ಮೂಸುವ ಇಂದ್ರಿಯ- ಈ ಪ್ರತಿಯೊಂದನ್ನೂ (ಅಧಿಷ್ಠಾಯ) ಆಶ್ರಯಿಸಿಕೊಂಡು (ಅಯಂ) ಈ (ಮನಶ್ಚ) ಮನಸ್ಸು (ವಿಷಯಾನ್) ಶಬ್ದ, ಸ್ಪರ್ಶ - ಮೊದಲಾದ ವಿಷಯಗಳನ್ನು (ಉಪಸೇವತೇ) ಭೋಗಿಸುತ್ತದೆ.

ಹೀಗೆ ಹೋಗಿ ಬರುವ ಜೀವನನ್ನು ಎಲ್ಲರೂ ಏಕೆ ತಿಳಿಯುವದಿಲ್ಲವೆಂದರೆ :—

ಉತ್ಕ್ರಮಂತಂ ಸ್ಥಿತಂ ವಾಪಿ ಭುಂಜಾನಂ ವಾ ಗುಣಾನ್ವಿತಮ್ |

ವಿಮೂಢಾ ನಾನುಪಶ್ಯಂತಿ ಪಶ್ಯಂತಿ ಜ್ಞಾನಚಕ್ಷುಷಃ

|| 10 ||

(ಉತ್ಕ್ರಮಂತಂ) ಮೊದಲು ಪಡೆದಿರುವ ದೇಹವನ್ನು ಬಿಡುತ್ತಿದ್ದರೂ (ಸ್ಥಿತಂ ವಾಪಿ) ಆ ದೇಹದಲ್ಲಿಯೇ ಇರುತ್ತಿದ್ದರೂ (ಭುಂಜಾನಂ ವಾ) ಶಬ್ದ, ಸ್ಪರ್ಶ- ಮೊದಲಾದ ವಿಷಯಗಳನ್ನು ಭೋಗಿಸುತ್ತಿದ್ದರೂ (ಗುಣಾನ್ವಿತಂ) ಸುಖ, ದುಃಖ, ಮೋಹ - ಮೊದಲಾದ ಗುಣಗಳಿಂದ ಕೂಡಿದ್ದರೂ ಅವನನ್ನು (ವಿಮೂಢಾಃ) ವಿಷಯಸುಖಕ್ಕೆ ಮನಸ್ಸನ್ನು ಸೂರೆಗೊಟ್ಟು ಆತ್ಮನನ್ನು ಬಿಡಿಸಿ ತಿಳಿಯುವ ಯೋಗ್ಯತೆಯನ್ನು ಕಳೆದುಕೊಂಡಿರುವ ಅವಿವೇಕಿಗಳು (ನಾನುಪಶ್ಯಂತಿ) ಯಾವದೊಂದವಸ್ಥೆಯಲ್ಲಿಯೂ ನೋಡುವದಿಲ್ಲ ; (ಜ್ಞಾನಚಕ್ಷುಷಃ) ತಿಳಿವಳಿಕೆಯೆಂಬ ಒಳಗಣ್ಣನ್ನು ಪಡೆದವರು (ಪಶ್ಯಂತಿ) ಎಲ್ಲ ಅವಸ್ಥೆಗಳಲ್ಲಿಯೂ ಅವನನ್ನು ನೋಡುತ್ತಾರೆ.

ಯತಂತೋ ಯೋಗಿನಶ್ಚನಂ ಪಶ್ಯಂತ್ಯಾತ್ಮನೃವಸ್ಥಿತಮ್ |

ಯತಂತೋಽಪ್ಯಕೃತಾತ್ಮಾನೋ ನೈನಂ ಪಶ್ಯಂತ್ಯಚೇತಸಃ || 11 ||

(ಯತಂತಃ) ಧ್ಯಾನ ಮೊದಲಾದ ಉಪಾಯಗಳಿಂದ ಪ್ರಯತ್ನವನ್ನು ಮಾಡುವಂಥ (ಯೋಗಿನಶ್ಚ) ಚಿತ್ತಶುದ್ಧಿಯನ್ನು ಪಡೆದ ಯೋಗಿಗಳು (ಆತ್ಮನಿ) ತಮ್ಮ ಬುದ್ಧಿಯಲ್ಲಿ (ಅವಸ್ಥಿತಂ) ಇರುವಂಥ (ಏನಂ) ಈ ಆತ್ಮನನ್ನು (ಪಶ್ಯಂತಿ) ತಮ್ಮ ಸ್ವರೂಪವೆಂದು ತಿಳಿಯುತ್ತಾರೆ. (ಯತಂತೋಽಪಿ) ಪ್ರಯತ್ನ ಮಾಡುತ್ತಿದ್ದರೂ (ಅಕೃತಾತ್ಮಾನಃ) ಚಿತ್ತ ಶುದ್ಧಿಯಾಗಿಲ್ಲದಂಥ (ಅಚೇತಸಃ) ಅವಿವೇಕಿಗಳು (ಏನಂ) ಈ ಆತ್ಮನನ್ನು (ನ ಪಶ್ಯಂತಿ) ನೋಡುವದಿಲ್ಲ.

ಈ ಆತ್ಮನ ವಿಭೂತಿವಿಶೇಷವನ್ನು ಹೇಳುತ್ತೇನೆ ; ಕೇಳು :—

ಯದಾದಿತ್ಯಗತಂ ತೇಜೋ ಜಗದ್ಭಾಸಯತೇಽಖಿಲಮ್ |<sup>1</sup>

ಯಚ್ಚಂದ್ರಮಸಿ ಯಚ್ಚಾಗ್ನೌ ತತ್ತೇಜೋ ವಿದ್ಧಿ ಮಾಮಕಮ್ || 12 ||

(ಆದಿತ್ಯಗತಂ) ಸೂರ್ಯನನ್ನು ಆಶ್ರಯಿಸಿಕೊಂಡಿರುವಂಥ (ಯತ್) ಯಾವ (ತೇಜಃ) ಬೆಳಕು (ಅಖಿಲಂ) ಎಲ್ಲ (ಜಗತ್) ಜಗತ್ತನ್ನು (ಭಾಸಯತೇ) ಬೆಳಗುವದೊ (ಚಂದ್ರಮಸಿ) ಚಂದ್ರನಲ್ಲಿ (ಯತ್) ಯಾವ ಬೆಳಕಿದೆಯೊ (ಅಗ್ನೌ) ಅಗ್ನಿಯಲ್ಲಿ (ಯಚ್ಚ) ಯಾವ ಬೆಳಕಿದೆಯೊ (ತತ್) ಆ (ತೇಜಃ) ಬೆಳಕು (ಮಾಮಕಂ) ನನ್ನ ಬೆಳಕೆಂದು (ವಿದ್ಧಿ) ತಿಳಿ. ಎಲ್ಲ ವಸ್ತುಗಳೂ ನನ್ನಿಂದಲೇ ಬೆಳಗುವಂಥವುಗಳಾದ ಮೇಲೆ ಸೂರ್ಯ ಮೊದಲಾದವರ ಬೆಳಕಿನಲ್ಲಿ ವಿಶೇಷವೇನೆಂದರೆ ನಮ್ಮ ಮುಖವು ಗೋಡೆಯ ಎದುರಿಗೂ ಕನ್ನಡಿಯ ಎದುರಿಗೂ ಇದ್ದರೂ ಕನ್ನಡಿಯಲ್ಲಿ ಸ್ವಚ್ಛತ್ವವಿರುವದರಿಂದ ಪ್ರತಿಬಿಂಬಿಸುವಂತೆ ಸೂರ್ಯಾದಿಗಳಲ್ಲಿ ಸತ್ತ್ವಾಧಿಕ್ಯವಿರುವದರಿಂದ ಅದರಲ್ಲಿ ಹೆಚ್ಚುಗಾರಿಕೆ ತೋರುವದು.

ಗಾಮಾವಿಶ್ಯ ಚ ಭೂತಾನಿ ಧಾರಯಾಮ್ಯಹಮೋಜಸಾ |<sup>2</sup>

ಪುಷ್ಣಾಮಿ ಚೌಷಧೀಃ ಸರ್ವಾಃ ಸೋಮೋ ಭೂತ್ವಾ ರಸಾತ್ಮಕಃ || 13 ||

1. "ತಮೇವ ಭಾಂತಮನುಭಾತಿ ಸರ್ವಂ ತಸ್ಯ ಭಾಸಾ ಸರ್ವಮಿದಂ ವಿಭಾತಿ" ಆ ಆತ್ಮನು ಬೆಳಗುತ್ತಿರಲಾಗಿ ಅದರ ಬಲದಿಂದ ಎಲ್ಲವೂ ಬೆಳಗುವವು. ಅವನ ಬೆಳಕಿನಿಂದಲೇ ಇವೆಲ್ಲ ಬೆಳಗುತ್ತವೆ. — ಶ್ರು.

2. "ಸ ದಾಧಾರ ಪೃಥಿವೀಮ್" ಆ ಪುರುಷನು ಭೂಮಿಯನ್ನು ಧರಿಸಿರುವನು.

(ಅಹಂ) ಪರಮೇಶ್ವರನಾದ ನಾನು (ಗಾಂ) ಭೂಮಿಯನ್ನು (ಆವಿಶ್ಯ ಚ) ಒಳಹೊಕ್ಕು (ಓಜಸಾ) ನನ್ನ ಬಲದಿಂದ (ಭೂತಾನಿ) ಸ್ಥಾವರಜಂಗಮವಾದ ಭೂತಗಳನ್ನೆಲ್ಲ (ಧಾರಯಾಮಿ) ಹಿಡಿದು ನಿಲ್ಲಿಸಿಕೊಂಡಿರುವೆನು. ನಾನು ಈ ಭೂಮಿಯನ್ನು ನನ್ನ ಶಕ್ತಿಯಿಂದ ಗಟ್ಟಿಗೊಳಿಸದೆ ಇದ್ದರೆ ಈ ಭೂತಗಳು ಭಾರದಿಂದ ಕಳಲಿ ಮರಳಿನಂತೆ ಪುಡಿಪುಡಿಯಾದಾವು ; ಅಥವಾ ಕೆಳಕ್ಕೆ ಕುಸಿದು ಹೋದಾವು. (ರಸಾತ್ಮಕಃ) ರಸಸ್ವಭಾವನಾದ (ಸೋಮಃ) ಚಂದ್ರನು (ಭೂತ್ವಾ) ಆಗಿ (ಸರ್ವಾಃ) ಎಲ್ಲ (ಓಷಧಿಃ) ಬತ್ತ, ಗೋಧಿ - ಮೊದಲಾದ ಸಸ್ಯಗಳನ್ನು (ಪುಷ್ಣಾಮಿ ಚ) ನನ್ನ ರಸವನ್ನು ಅವಕ್ಕೆ ಕೊಟ್ಟು ಬಲಿಸುತ್ತೇನೆ ಮತ್ತು ಸ್ವಾದುರಸವುಳ್ಳವುಗಳನ್ನಾಗಿ ಮಾಡುತ್ತೇನೆ.

ಅಹಂ ವೈಶ್ವಾನರೋ ಭೂತ್ವಾ ಪ್ರಾಣಿನಾಂ ದೇಹಮಾಶ್ರಿತಃ |<sup>1</sup>

ಪ್ರಾಣಾಪಾನಸಮಾಯುಕ್ತಃ ಪಚಾಮ್ಯನ್ನಂ ಚತುರ್ವಿಧಮ್ || 14 ||

(ಅಹಂ) ನಾನು (ಪ್ರಾಣಿನಾಂ) ಎಲ್ಲ ಪ್ರಾಣಿಗಳ (ದೇಹಂ) ಶರೀರವನ್ನು (ಆಶ್ರಿತಃ) ಒಳಹೊಕ್ಕಿರುವವನಾಗಿ (ವೈಶ್ವಾನರಃ) ಜಠರಾಗ್ನಿಯು (ಭೂತ್ವಾ) ಆಗಿ (ಪ್ರಾಣಾಪಾನಸಮಾಯುಕ್ತಃ) ಪ್ರಾಣ, ಅಪಾನ - ಎಂಬ ವಾಯುಗಳಿಂದ ಕೂಡಿ (ಚತುರ್ವಿಧಂ) ಜಗಿದು ನುಂಗುವ ಅನ್ನ ಮೊದಲಾದ್ದು ಅಗಿದು ತಿನ್ನುವ ಭಕ್ಷ್ಯ ಮೊದಲಾದದ್ದು ಹಲ್ಲುಗಳಿಂದ ಕಚ್ಚಿ ಹೀರಿಕೊಳ್ಳುವ ಉಪ್ಪಿನಕಾಯಿ ಮೊದಲಾದದ್ದು ನಾಲಿಗೆಗೆ ತಾಕುತ್ತಲೆ ಒಳಕ್ಕೆ ಹೋಗುವ ಸೀಕರಣೆ ಮೊದಲಾದದ್ದು - ಈ ನಾಲ್ಕು ಬಗೆಯ (ಅನ್ನಂ) ಆಹಾರವನ್ನು (ಪಚಾಮಿ) ಅರಗಿಸುತ್ತೇನೆ. ಉಣ್ಣುವವನನ್ನು ವೈಶ್ವಾನರನೆಂಬ ಅಗ್ನಿಯೆಂದೂ ಉಣ್ಣುವ ಅನ್ನವನ್ನು ಸೋಮವೆಂದೂ ತಿಳಿದು ಉಣ್ಣುವವನಿಗೆ ಅನ್ನ ದೋಷವಿಲ್ಲ.

ಸರ್ವಸ್ಯ ಚಾಹಂ ಹೃದಿ ಸನ್ನಿವಿಷ್ಟೋ<sup>2</sup>

ಮತ್ತಃ ಸ್ಮೃತಿಜ್ಞಾನಮಪೋಹನಂ ಚ |

1. "ಅಯಮಗ್ನಿವೈಶ್ವಾನರೋ ಯೋಽಯಮಂತಃ ಪುರುಷೇ ಯೇನೇದಮನ್ನಂ ಪಚ್ಯತೇ" ಯಾರು ಪುರುಷನೊಳಗಿದ್ದುಕೊಂಡು ಅನ್ನವನ್ನು ಅರಗಿಸುವನೋ ಆ ಈ ಅಗ್ನಿಯು ವೈಶ್ವಾನರನೆಂಬ ಜಠರಾಗ್ನಿಯು. — ಶ್ರು.

2. "ಅನೇನ ಜೀವೇನಾತ್ಮ ನಾನುಪ್ರವಿಶ್ಯ ನಾಮರೂಪೇ ವ್ಯಾಕರವಾಣಿ" ಈ ಜೀವರೂಪದಿಂದ ಪ್ರವೇಶಮಾಡಿ ನಾಮರೂಪಗಳನ್ನು ಸ್ಪಷ್ಟಮಾಡುವೆನು. — ಶ್ರು.

ವೇದೈಶ್ಚ ಸರ್ವೈರಹಮೇವ ವೇದ್ಯೋ<sup>1</sup>

ವೇದಾಂತಕೃದ್ವೇದವಿದೇವ ಚಾಹಮಾ<sup>2</sup>

|| 15 ||

(ಅಹಂ) ನಾನು (ಸರ್ವಸ್ಯ ಚ) ಎಲ್ಲರ (ಹೃದಿ) ಬುದ್ಧಿಯಲ್ಲಿ (ಸನ್ನಿವಿಷ್ಟಃ) ಜೀವಾತ್ಮರೂಪನಾಗಿ ಪ್ರವೇಶಿಸಿರುವೆನು. (ಸ್ಮೃತಿಃ) ನೆನಪೂ (ಜ್ಞಾನಂ) ತಿಳಿವಳಿಕೆಯೂ (ಅಪೋಹನಂ ಚ) ಕಾಮ, ಕ್ರೋಧ, ಮೋಹ - ಮೊದಲಾದವುಗಳಿಂದ ಆ ನೆನಪೂ ಜ್ಞಾನವೂ ಹಾರಿಹೋಗುವದೂ (ಮತ್ತಃ) ನನ್ನಿಂದಲೆ. ಪುಣ್ಯಕರ್ಮವನ್ನು ಮಾಡಿದವರಿಗೆ ಅದರ ಫಲವಾಗಿ ಸ್ಮೃತಿಜ್ಞಾನಗಳು ಬರುವವು. ಪಾಪಕರ್ಮವನ್ನು ಮಾಡಿದವರಿಗೆ ಅದರ ಫಲವಾಗಿ ಅವು ಹೋಗುವವು. ಹೃದಯದಲ್ಲಿರುವ ನನ್ನ ಸಾನ್ನಿಧ್ಯದ ಬಲದಿಂದ ಮನುಷ್ಯನು ಕರ್ಮಗಳನ್ನು ಮಾಡುವನು. ಆದ್ದರಿಂದ ಸ್ಮೃತಿಜ್ಞಾನಗಳು ಬರುವದೂ ಹೋಗುವದೂ ನನ್ನಿಂದಲೆ. (ಅಹಮೇವ) ಈ ಜೀವರೂಪನಾಗಿರುವ ನಾನೆ (ಸರ್ವೈಃ) ಎಲ್ಲ (ವೇದೈಶ್ಚ) ವೇದಗಳಿಂದಲೂ (ವೇದ್ಯಃ) ತಿಳಿಯಬೇಕಾದವನು. (ವೇದಾಂತಕೃತ್) ಉಪನಿಷತ್ತಿನ ಸಂಪ್ರದಾಯವನ್ನು ಆರಂಭಿಸಿದವನು. (ಅಹಂ) ನಾನು (ವೇದವಿದೇವ ಚ) ವೇದಾರ್ಥವನ್ನೆಲ್ಲ ತಿಳಿದವನೂ ಆಗಿರುವೆನು.

ಸಾರಾಂಶವೇನೆಂದರೆ :—

ದ್ವಾವಿಮೌ ಪುರುಷೌ ಲೋಕೇ ಕ್ಷರಶ್ಚಾಕ್ಷರ ಏವ ಚ |

ಕ್ಷರಃ ಸರ್ವಾಣಿ ಭೂತಾನಿ ಕೂಟಸ್ಥೋಽಕ್ಷರ ಉಚ್ಯತೇ

|| 16 ||

(ಲೋಕೇ) ಜಗದ್ರೂಪವಾದ ಸಂಸಾರದಲ್ಲಿ (ಕ್ಷರಶ್ಚ) ನಾಶವಾಗುವಂಥದ್ದೆಂಬ ಒಂದು ಗುಂಪು (ಅಕ್ಷರ ಏವ ಚ) ನಾಶವಾಗುವವುಗಳ ಉತ್ಪತ್ತಿಗೆ ಕಾರಣವಾಗಿ ನಾಶವಾಗದಿರುವ ಮಾಯಾಶಕ್ತಿಯೆಂಬ ಒಂದು ಗುಂಪು (ಇಮೌ) ಈ (ದ್ವೌ) ಇಬ್ಬರು (ಪುರುಷೌ) ಪುರುಷರು. ಈ ಇಬ್ಬರು ಪುರುಷರು ಯಾರೆಂದರೆ (ಸರ್ವಾಣಿ) ಎಲ್ಲ (ಭೂತಾನಿ) ಸ್ಥಾವರಜಂಗಮಗಳು (ಕ್ಷರಃ)

1. "ಸರ್ವೇ ವೇದಾ ಯತ್ಪದಮಾಮನಂತಿ" ವೇದಗಳೆಲ್ಲ ಯಾವ ಪದವನ್ನು ಬೋಧಿಸುವವೋ. — ಶ್ರು.

2. ಯೋ ಬ್ರಹ್ಮಾಣಂ ವಿದಧಾತಿ ಪೂರ್ವಂ ಯೋ ವೈ ವೇದಾಗ್ಂಶ್ಚ ಪ್ರಹಿಣೋತಿ ತಸ್ಮೈ" ಯಾವನು ಮೊದಲು ಬ್ರಹ್ಮನನ್ನು ಮಾಡಿ ಅವನಿಗೆ ವೇದಗಳನ್ನು ಅನುಗ್ರಹಿಸಿದನೋ — ಶ್ರು.

ನಾಶವಾಗುವಂಥದ್ದೆಂಬ ಗುಂಪು; (ಕೂಟಸ್ಥಃ) ಎಷ್ಟು ದಿನವಾದರೂ ಮುಗಿಯದ ಸಂಸಾರಕ್ಕೆ ಕಾರಣವಾಗಿ ಯಾವಾಗಲೂ ವಂಚನಾರೂಪದಿಂದಿರುವ ಮಾಯಾಶಕ್ತಿಯು (ಅಕ್ಷರಃ) ನಾಶವಿಲ್ಲದ್ದೆಂದು (ಉಚ್ಯತೇ) ಹೇಳಲ್ಪಡುತ್ತದೆ.

ಉತ್ತಮಃ ಪುರುಷಸ್ತ್ವನ್ಯಃ ಪರಮಾತ್ಮೇತ್ಯದಾಹೃತಃ |<sup>1</sup>

ಯೋ ಲೋಕತ್ರಯಮಾವಿಶ್ಯ<sup>2</sup> ಬಿಭರ್ತ್ಯವ್ಯಯ ಈಶ್ವರಃ || 17 ||

(ಯಃ) ಯಾವನು (ಲೋಕತ್ರಯಂ) ಮೂರು ಲೋಕಗಳನ್ನೂ (ಆವಿಶ್ಯ) ತನ್ನ ಚೈತನ್ಯಸ್ವರೂಪದಿಂದ ಒಳಹೊಕ್ಕು (ಬಿಭರ್ತಿ) ಧಾರಣ ಮಾಡಿಕೊಂಡಿದ್ದಾನೋ ಅಂಥ (ಅವ್ಯಯಃ) ನಾಶರಹಿತನಾದಂಥ (ಈಶ್ವರಃ) ಜಗತ್ತಿಗೆಲ್ಲ ಒಡೆಯನಾದಂಥ (ಅನ್ಯಃ) ಈ ಕ್ಷರ, ಅಕ್ಷರ - ಇಬ್ಬರಿಗಿಂತ ಬೇರೆ ಯಾಗಿರುವ (ಉತ್ತಮಃ) ಉತ್ಕೃಷ್ಟನಾದ (ಪುರುಷಃ) ಪುರುಷನು (ಪರಮಾತ್ಮಾ) ಪರಮಾತ್ಮನು (ಇತಿ) ಎಂದು (ಉದಾಹೃತಃ) ಉಪನಿಷತ್ತುಗಳಲ್ಲಿ ಹೇಳಿರುವರು. ಜನರು ದೇಹ ಮೊದಲಾದವುಗಳನ್ನೆಲ್ಲ ಆತ್ಮನೆಂದು ತಿಳಿದುಕೊಳ್ಳುತ್ತಾರಷ್ಟೆ ಅಂಥ ಆತ್ಮರಿಗಿಂತ ಶ್ರೇಷ್ಠನಾದವನಾದ್ದರಿಂದಲೂ ಎಲ್ಲ ಪ್ರಾಣಿಗಳಲ್ಲಿಯೂ ಅಂತರಾತ್ಮನಾಗಿರುವನಾದ್ದರಿಂದಲೂ ಅವನಿಗೆ ಪರಮಾತ್ಮನೆಂದು ಹೆಸರು.

ಇದರಿಂದ ನನಗೆ ಹೆಸರು ಬಂದಿರುವದೇನೆಂದರೆ :—

ಯಸ್ಮಾತ್ಕ್ವರಮತೀತೋಽಹಮಕ್ಷರಾದಪಿ<sup>3</sup> ಚೋತ್ತಮಃ |

ಅತೋಽಸ್ಮಿ ಲೋಕೇ ವೇದೇ ಚ ಪ್ರಥಿತಃ ಪುರುಷೋತ್ತಮಃ || 18 ||

(ಅಹಂ) ನಾನು (ಯಸ್ಮಾತ್) ಯಾವ ಕಾರಣದಿಂದ (ಕ್ಷರಂ) ಮಾಯಾವೃಕ್ಷವಾದ ಸಂಸಾರವೆಂಬ ಅರಳೀಮರವನ್ನು (ಅತೀತಃ) ದಾಟಿರುವೆನೋ ಮತ್ತು (ಅಕ್ಷರಾದಪಿ ಚ) ಮಾಯಾವೃಕ್ಷವಾದ ಸಂಸಾರಕ್ಕೆ ಬೀಜವಾದ ಮಾಯಾಶಕ್ತಿಗಿಂತಲೂ (ಉತ್ತಮಃ) ಮೇಲಿನ ತರಗತಿಯವನೋ (ಅತಃ) ಆದ್ದರಿಂದ (ಲೋಕೇ) ಜಗತ್ತಿನಲ್ಲಿಯೂ (ವೇದೇ ಚ) ವೇದದಲ್ಲಿಯೂ ಕೂಡ

1. "ಸ ಉತ್ತಮಃ ಪುರುಷಃ" ಆ ಪರಮಾತ್ಮನೇ ಉತ್ತಮಪುರುಷನು. — ಶ್ರು.

2. "ವ್ಯಕ್ತಾವ್ಯಕ್ತಂ ಭರತೇ ವಿಶ್ವಮಿಾಶಃ" ಕಾರ್ಯಕಾರಣರೂಪವಾದ ಸಕಲ ಜಗತ್ತನ್ನೂ ಪರಮೇಶ್ವರನು ಧರಿಸುವನು. — ಶ್ರು.

3. "ಅಕ್ಷರಾತ್ಪರತಃ ಪರಃ" ಮಾಯೆಯೆಂಬ ಅಕ್ಷರಕ್ಕಿಂತಲೂ ಉತ್ತಮನು.

(ಪುರುಷೋತ್ತಮಃ) ಪುರುಷೋತ್ತಮನೆಂಬ ಹೆಸರಿನಿಂದ (ಪ್ರಥಿತಃ) ಪ್ರಸಿದ್ಧನಾಗಿ (ಅಸ್ಮಿ) ಇದ್ದೇನೆ.

ಈ ಅರ್ಥವನ್ನು ತಿಳಿಯುವದರ ಲಾಭವೇನೆಂದರೆ :—

ಯೋ ಮಾಮೇವಮಸಂಮೂಢೋ ಜಾನಾತಿ ಪುರುಷೋತ್ತಮಮ್ |

ಸ ಸರ್ವವಿದ್ಭಜತಿ ಮಾಂ ಸರ್ವಭಾವೇನ ಭಾರತ || 19 ||

(ಭಾರತ) ಅರ್ಜುನನೇ, ಕೇಳು. (ಯಃ) ಯಾವನು (ಅಸಂಮೂಢಃ) ನನ್ನನ್ನು ಯಾವನೋ ಒಬ್ಬ ಸಾಮಾನ್ಯಮನುಷ್ಯನೆಂಬ ತಪ್ಪುತಿಳಿವಳಿಕೆಯಿಲ್ಲದವನಾಗಿ (ಮಾಂ) ಈಶ್ವರನಾದ ನನ್ನನ್ನು (ಪುರುಷೋತ್ತಮಂ) ಜಗದ್ರೂಪ ಪುರುಷಗಿಂತಲೂ ಮಾಯಾಶಕ್ತಿರೂಪಪುರುಷಗಿಂತಲೂ ಮಿಗಿಲಾದ ಪುರುಷೋತ್ತಮನೆಂದು (ಏವಂ) ಹೀಗೆ (ಜಾನಾತಿ) ತಿಳಿಯುತ್ತಾನೋ (ಸರ್ವವಿತ್) ಸರ್ವಜ್ಞನಾದ (ಸಃ) ಅವನು (ಸರ್ವಭಾವೇನ) ಎಲ್ಲ ವಿಧ ದಿಂದಲೂ (ಮಾಂ) ಸರ್ವಾಂತರ್ಯಾಮಿಯಾದ ನನ್ನನ್ನೆ (ಭಜತಿ) ಆಶ್ರಯಿಸುತ್ತಾನೆ.

ಈ ವಿಚಾರದ ಶ್ರೇಷ್ಠತೆಯನ್ನು ಹೇಳುತ್ತೇನೆ ; ಕೇಳು :—

ಇತಿ ಗುಹ್ಯತಮಂ ಶಾಸ್ತ್ರಮಿದಮುಕ್ತಂ ಮಯಾನಘ |

ಏತದ್ಬುದ್ಧ್ವಾ ಬುದ್ಧಿಮಾನ್ಸ್ತತ್ಕೃತಕೃತ್ಯಶ್ಚ ಭಾರತ || 20 ||

(ಅನಘ) ಪಾಪರಹಿತನೇ, (ಭಾರತ) ಅರ್ಜುನನೇ, ಕೇಳು. (ಇತಿ) ಹೀಗೆ (ಇದಂ) ಈ (ಗುಹ್ಯತಮಂ) ಯೋಗ್ಯರಿಗೆ ಮಾತ್ರ ಹೇಳುವಷ್ಟು ಅತ್ಯಂತರಹಸ್ಯವಾದಂಥ (ಶಾಸ್ತ್ರಂ) ಶಾಸ್ತ್ರವು (ಮಯಾ) ನನ್ನಿಂದ (ಉಕ್ತಂ) ಹೇಳಲ್ಪಟ್ಟಿತು. ನನ್ನ ಉಪದೇಶದ ಸರ್ವಸಾರವೂ ಇದರಲ್ಲಿಳಿದು ಬಂದಿರುವದರಿಂದ ಈ ವಿಚಾರವು ಶಾಸ್ತ್ರವೆನಿಸುವದು. (ಏತತ್) ಇದನ್ನು (ಬುದ್ಧ್ವಾ) ತಿಳಿದವನು (ಬುದ್ಧಿಮಾನ್ ಸ್ಯಾತ್) ಬುದ್ಧಿವಂತನಾಗುವನು- ಎಂದರೆ ಅವನಿಗೆ ಬುದ್ಧಿಯುಂಟಾದದ್ದಕ್ಕೆ ಸಾರ್ಥಕವಾಗುವದು. ಇಷ್ಟೇ ಅಲ್ಲ ; (ಕೃತಕೃತ್ಯಶ್ಚ) ಮಾಡಬೇಕಾದ್ದನ್ನೆಲ್ಲ ಮಾಡಿದವನೂ ಆಗುತ್ತಾನೆ. ಅವನು ಮಾಡಬೇಕಾದ್ದಿನ್ನೇನೂ ಇರುವದಿಲ್ಲ.

ಇಲ್ಲಿಗೆ ಪುರುಷೋತ್ತಮಯೋಗವೆಂಬ

ಹದಿನೈದನೇ ಅಧ್ಯಾಯವು ಮುಗಿಯಿತು.





## ಹದಿನಾರನೆ ಅಧ್ಯಾಯ

ಜಗದ್ರೂಪವಾದ ಸಂಸಾರವೆಂಬ ವೃಕ್ಷಕ್ಕೆ ವಾಸನೆಗಳೆಂಬ ಬೇರುಗಳು ಬೇರೆ ಮೇಲಕ್ಕೂ ಕೆಳಕ್ಕೂ ಹೋಗಿರುವವೆಂದು ಹೇಳಿದನಷ್ಟೆ. ಈ ವಾಸನೆಗಳನ್ನೇ ದೈವಿ, ಆಸುರೀ, ರಾಕ್ಷಸೀ - ಎಂಬ ಮೂರು ಬಗೆಯ ಪ್ರಕೃತಿಯೆಂಬ ಹೆಸರಿನಿಂದ ಕರೆದಿದ್ದನು. ಇವುಗಳಲ್ಲಿ ಅಸುರಿಯದಕ್ಕೂ ರಾಕ್ಷಸಿಯದಕ್ಕೂ ಹತ್ತಿರದ ಸಂಬಂಧ ವಿರುವದರಿಂದ ಅವೆರಡನ್ನೂ ಕೂಡಿಸಿ ಆಸುರಿ ಯೆಂಬ ಹೆಸರಿಟ್ಟು ಅದರ ವಿವರಣೆಯನ್ನೂ ದೈವೀಪ್ರಕೃತಿಯ ವಿವರಣೆಯನ್ನೂ ಮಾಡುತ್ತಾನೆ. ಪುರುಷೋತ್ತಮಯೋಗದ ಜ್ಞಾನವಾಗಬೇಕಾದರೆ ಆಸುರೀ ಪ್ರಕೃತಿಯ ಸೆಲೆಯಡಗಿ ದೈವೀಪ್ರಕೃತಿಯು ಮೈದುಂಬಿಕೊಂಡಿರಬೇಕಾಗುವದರಿಂದ ಸಾವಧಾನದಿಂದ ಕೇಳೆಂದು,

ಶ್ರೀಭಗವಾನುವಾಚ ಶ್ರೀಕೃಷ್ಣನು ಹೇಳಿದ್ದು :-

ಅಭಯಂ ಸತ್ತ್ವಸಂಶುದ್ಧಿಜ್ಞಾನಯೋಗವ್ಯವಸ್ಥಿತಿಃ |

ದಾನಂ ದಮಶ್ಚ ಯಜ್ಞಶ್ಚ ಸ್ವಾಧ್ಯಾಯಸ್ತಪ ಆರ್ಜವಮ್ || 1 ||

(ಅಭಯಂ) ಅಂಜುಬುರುಕುತನವಿಲ್ಲದಿರುವದು (ಸತ್ತ್ವಸಂಶುದ್ಧಿಃ) ಒಳಗೊಂದು ಹೊರಗೊಂದು ಇಲ್ಲದೆ ವ್ಯವಹಾರದಲ್ಲಿ ಶುದ್ಧಮನದಿಂದ ವರ್ತಿಸುವದು (ಜ್ಞಾನಯೋಗವ್ಯವಸ್ಥಿತಿಃ) ಶಾಸ್ತ್ರದಿಂದಲೂ ಗುರುಗಳಿಂದಲೂ ತಿಳಿದ ಜ್ಞಾನವನ್ನು ಏಕಾಗ್ರಮನಸ್ಸಿನಿಂದ ಅನುಭವಕ್ಕೆ ತಂದುಕೊಳ್ಳುವ ನಿಷ್ಠೆ (ದಾನಂ) ಆದಷ್ಟು ಮಟ್ಟಿಗೆ ಅನ್ನ ಮೊದಲಾದವುಗಳನ್ನು ಇತರರಿಗೆ ನೀಡುವದು (ದಮಶ್ಚ) ಕಣ್ಣು, ಕಿವಿ- ಮೊದಲಾದ ಇಂದ್ರಿಯಗಳನ್ನು ಬಿಗಿಹಿಡಿಯುವದು (ಯಜ್ಞಶ್ಚ) ವೇದೋಕ್ತವಾದ ಅಗ್ನಿಹೋತ್ರ ಮೊದಲಾದವುಗಳು ಮತ್ತು ಸ್ತ್ರೀತ್ಯುಕ್ತವಾದ ದೇವರ ಪೂಜೆ ಮೊದಲಾದವುಗಳು (ಸ್ವಾಧ್ಯಾಯಃ) ಋಗ್ವೇದ ಮೊದಲಾದವುಗಳನ್ನು ಬಾಯಿಗೆ ಕಲಿಯುವದು (ತಪಃ) ಶರೀರದಿಂದ, ಮಾತಿನಿಂದ, ಮತ್ತು ಮನಸ್ಸಿನಿಂದ ಮಾಡುವ ಮೂರು ಬಗೆಯ ತಪಸ್ಸುಗಳು (ಆರ್ಜವಂ) ಯಾವಾಗಲೂ ಸರಳತನದಿಂದಿರುವದು.

ಅಹಿಂಸಾ ಸತ್ಯಮಕ್ರೋಧಸ್ತ್ಯಾಗಃ ಶಾಂತಿರಪೈಶುನಮ್ |

ದಯಾ ಭೂತೇಷ್ಟಲೋಲುಪ್ತ್ವಂ ಮಾದರ್ವಂ ಹೀರಚಾಪಲಮ್ || 2 ||

(ಅಹಿಂಸಾ) ಪ್ರಾಣಿಗಳಿಗೆ ಪೀಡೆಯನ್ನು ಮಾಡದಿರುವುದು (ಸತ್ಯಂ) ನಿಜವಾದದ್ದನ್ನು ಮತ್ತು ಹಿತವಾದದ್ದನ್ನು ಇದ್ದದಿದ್ದಂತೆ ಹೇಳುವುದು (ಅಕ್ರೋಧಃ) ಮತ್ತೊಬ್ಬರು ನಮ್ಮ ಮೇಲೆ ಕೈಮಾಡಿದರೂ ನಾವು ಕೋಪವನ್ನು ತಡೆದುಕೊಳ್ಳುವುದು (ತ್ಯಾಗಃ) ವಿಷಯಗಳ ಮೇಲಿನ ಆಸಕ್ತಿಯನ್ನು ಬಿಡುವುದು (ಶಾಂತಿಃ) ಮನಸ್ಸಿನ ಸಮಾಧಾನ (ಅಪೈಶುನಂ) ಮತ್ತೊಬ್ಬರ ಗುಟ್ಟನ್ನು ಹೊರಗೆ ಹಾಕದಿರುವುದು (ಭೂತೇಷು) ದುಃಖಗೊಂಡ ಪ್ರಾಣಿಗಳ ವಿಷಯದಲ್ಲಿ (ದಯಾ) ಕೃಪೆಯು (ಅಲೋಲುಪ್ತ್ವಂ) ಭೋಗ್ಯಪದಾರ್ಥಗಳು ಎದುರಿಗಿದ್ದರೂ ಇಂದ್ರಿಯಗಳು ವಿಕಾರಗೊಳ್ಳದಿರುವುದು (ಮಾದರ್ವಂ) ಕ್ರೂರತನವಿಲ್ಲದಿರುವುದು (ಹೀಃ) ನಾಚಿಕೆ (ಅಚಾಪಲಂ) ಸುಮ್ಮನಿರಲಾರದೆ ಕೈಕಾಲುಗಳನ್ನಾಡಿಸುವದನ್ನು ತಡೆದುಕೊಳ್ಳುವುದು.

ತೇಜಃ ಕ್ಷಮಾ ಧೃತಿಃ ಶೌಚಮದ್ರೋಹೋ ನಾತಿಮಾನಿತಾ |

ಭವಂತಿ ಸಂಪದಂ ದೈವೀಮಭಿಜಾತಸ್ಯ ಭಾರತ || 3 ||

(ತೇಜಃ) ಇತರರಿಂದ ತಿರಸ್ಕಾರವನ್ನು ಪಡೆಯದಿರುವಿಕೆಯು (ಕ್ಷಮಾ) ಇತರರು ಬೈದರೂ ಹೊಡೆದರೂ ಮನಸ್ಸು ತಳಮಳಗೊಳ್ಳದಿರುವುದು (ಧೃತಿಃ) ಒಂದು ಕಡೆ ಸ್ಥಿರಗೊಳಿಸಿದಂಥ ದೇಹೇಂದ್ರಿಯಗಳನ್ನು ಅದರಿಂದ ಬಳಲದಿರುವಂತೆ ಎತ್ತಿ ಹಿಡಿಯುವುದು (ಶೌಚಂ) ಶರೀರದ ಮೇಲಿನ ಕೊಳೆಯನ್ನು ತೊಳೆಯುವುದು ಮತ್ತು ಮನಸ್ಸಿನ ಬಯಕೆಯನ್ನು ಹಗೆತನವನ್ನೂ ಕಳೆಯುವುದು (ಅದ್ರೋಹಃ) ಮತ್ತೊಬ್ಬರಿಗೆ ಎರಡೆಣಿಸದಿರುವುದು (ನಾತಿಮಾನಿತಾ) ತಾನೆ ದೊಡ್ಡವನೆಂಬ ಹೆಮ್ಮೆ ಇಲ್ಲದಿರುವುದು - ಇವು (ಭಾರತ) ಅರ್ಜುನನ, ಕೇಳು. (ದೈವೀಂ) ದೇವತೆಗಳಲ್ಲಿರುವದಕ್ಕೆ ಯೋಗ್ಯವಾದ ಸಾತ್ವಿಕಗುಣದ (ಸಂಪದಂ) ಒಳ್ಳೆ ವಾಸನೆಗಳನ್ನಿಟ್ಟುಕೊಂಡು (ಅಭಿಜಾತಸ್ಯ) ಹುಟ್ಟಿದವನಿಗೆ (ಭವಂತಿ) ಉಂಟಾಗುತ್ತವೆ.

ಈಗ ಆಸುರೀಸಂಪತ್ತನ್ನು ಹೇಳುತ್ತೇನೆ ; ಕೇಳು :—

ದಂಭೋ ದರ್ಪೋಽತಿಮಾನಶ್ಚ ಕ್ರೋಧಃ ಪಾರುಷ್ಯಮೇವ ಚ |

ಅಜ್ಞಾನಂ ಚಾಭಿಜಾತಸ್ಯ ಪಾರ್ಥ ಸಂಪದಮಾಸುರೀಮ್ || 4 ||

(ದಂಭಃ) ತಾನು ಧರ್ಮಾತ್ಮನೆಂದು ಹೊರಗೆ ತೋರಿಸಿಕೊಳ್ಳುವುದು (ದರ್ಪಃ) ವಿದ್ಯೆ, ಹಣ, ರೂಪ - ಮೊದಲಾದವುಗಳಲ್ಲಿ ತನಗೆದುರಿಲ್ಲವೆಂಬ ಸೊಕ್ಕು. (ಅತಿಮಾನಶ್ಚ) ತಾನೇ ದೊಡ್ಡವನೆಂಬ ಹೆಮ್ಮೆ (ಕ್ರೋಧಃ) ಸಿಟ್ಟು (ಪಾರುಷ್ಯಮೇವ ಚ) ಮನಸ್ಸು ನೋಯುವಂಥ ಮಾತು (ಅಜ್ಞಾನಂ ಚ) ಅವಿವೇಕವೂ - ಇವೆಲ್ಲ (ಪಾರ್ಥ) ಅರ್ಜುನನೇ, ಕೇಳು (ಆಸುರೀಂ) ಅಸುರರಿಗೊಪ್ಪುವ (ಸಂಪದಂ) ಕೆಟ್ಟ ವಾಸನೆಗಳನ್ನಿಟ್ಟುಕೊಂಡು (ಅಭಿಜಾತಸ್ಯ) ಹುಟ್ಟಿದವನಿಗೆ ಉಂಟಾಗುತ್ತವೆ.

ಈ ಎರಡು ಸಂಪತ್ತುಗಳ ಕಾರ್ಯವೇನೆಂದರೆ :—

ದೈವೀಸಂಪದ್ವಿಮೋಕ್ಷಾಯ ನಿಬಂಧಾಯಾಸುರೀ ಮತಾ |

ಮಾ ಶುಚಃ ಸಂಪದಂ ದೈವೀಮಭಿಜಾತೋಽಸಿ ಪಾಂಡವ || 5 ||

(ದೈವೀಸಂಪತ್) ಸಾತ್ತ್ವಿಕಗುಣದ ಒಳ್ಳೆ ವಾಸನೆಯು (ವಿಮೋಕ್ಷಾಯ) ಸಂಸಾರದ ಬಿಡುಗಡೆಗೊಂದೂ (ಆಸುರೀ) ರಜಸ್ತಮೋಗುಣಗಳ ಕೆಟ್ಟ ವಾಸನೆಯು (ನಿಬಂಧಾಯ) ಮತ್ತಷ್ಟು ಕಟ್ಟಿಹಾಕುವದಕ್ಕೊಂದೂ (ಮತಾ) ಗೊತ್ತಾಗಿರುವುದು. (ಪಾಂಡವ) ಅರ್ಜುನನೇ, (ಮಾ ಶುಚಃ) ನಿನ್ನ ವಾಸನೆಯಂಥದ್ದಾಗಿರಬಹುದೋ ಎಂದು ದುಃಖಗೊಳ್ಳಬೇಡ. ಏಕೆಂದರೆ (ದೈವೀಂ) ಸಾತ್ತ್ವಿಕಗುಣದ (ಸಂಪದಂ) ಒಳ್ಳೆ ವಾಸನೆಯನ್ನಿಟ್ಟುಕೊಂಡು (ಅಭಿಜಾತೋಽಸಿ) ಹುಟ್ಟಿದವನಾಗಿದ್ದಿ.

ದ್ವೌ ಭೂತಸರ್ಗೌ ಲೋಕೇಽಸ್ಮಿನ್ವಿವ ಆಸುರ ಏವ ಚ |<sup>1</sup>

ದೈವೋ ವಿಸ್ತರಶಃ ಪ್ರೋಕ್ತ ಆಸುರಂ ಪಾರ್ಥ ಮೇ ಶೃಣು || 6 ||

(ಭೂತಸರ್ಗೌ) ಮನುಷ್ಯರ ಸೃಷ್ಟಿಯು (ಅಸ್ಮಿನ್) ಈ (ಲೋಕೇ) ಸಂಸಾರರೂಪವಾದ ಲೋಕದಲ್ಲಿ (ದೈವಃ) ಸಾತ್ತ್ವಿಕಗುಣದ ದೈವವೆಂದೊಂದು (ಆಸುರ ಏವ ಚ) ರಜಸ್ತಮೋಗುಣಗಳ ಆಸುರ ವೆಂದೊಂದು - ಹೀಗೆ (ದ್ವೌ) ಎರಡು ಬಗೆಯಾಗಿರುವವು. ಇವುಗಳಲ್ಲಿ (ಪಾರ್ಥ) ಅರ್ಜುನನೇ, ಕೇಳು. (ದೈವಃ) ಮೈಗೂಡಿಸಿಕೊಳ್ಳಬೇಕಾದ ದೇವೀ

1. “ದ್ವಯಾ ಹವೈ ಪ್ರಾಜಾಪತ್ಯಾ ದೇವಾಶ್ಚಾಸುರಾಶ್ಚ” - ಪ್ರಜಾಪತಿಯ ಮಕ್ಕಳು ದೇವತೆಗಳೆಂದೂ ಅಸುರರೆಂದೂ ಎರಡು ಬಗೆ — ಶ್ರು.

ಸಂಪತ್ತಿನ ವಿಚಾರವು (ವಿಸ್ತರಶಃ) ವಿವರವಾಗಿ (ಪೋಕ್ಷಃ) ಹೇಳಿದ್ದಾಯಿತು. (ಮೇ) ನಾನು ಹೇಳುವಂಥ (ಆಸುರಂ) ಬಿಡಬೇಕಾದ ಆಸುರೀಸಂಪತ್ತಿನ ವಿಚಾರವನ್ನು (ಶೃಣು) ಕೇಳು.

ಪ್ರವೃತ್ತಿಂ ಚ ನಿವೃತ್ತಿಂ ಚ ಜನಾ ನ ವಿದುರಾಸುರಾಃ |

ನ ಶೌಚಂ ನಾಪಿ ಚಾಚಾರೋ ನ ಸತ್ಯಂ ತೇಷು ವಿದ್ಯತೇ || 7 ||

(ಪ್ರವೃತ್ತಿಂ ಚ) ಯಾವ ಪುರುಷಾರ್ಥಸಾಧನದಲ್ಲಿ ಮುಂದುವರಿಯ ಬೇಕೆಂದೂ (ನಿವೃತ್ತಿಂ ಚ) ಯಾವ ಅನರ್ಥಸಾಧನದಿಂದ ಹಿಮ್ಮೆಟ್ಟಬೇಕೆಂದೂ (ಆಸುರಾಃ) ಆಸುರೀಸಂಪತ್ತಿನ (ಜನಾಃ) ಜನರು (ನ ವಿದುಃ) ತಿಳಿಯುವದಿಲ್ಲ. (ತೇಷು) ಅವರಲ್ಲಿ (ಶೌಚಂ) ಶರೀರದ ಮತ್ತು ಮನಸ್ಸಿನ ಶುಚಿತ್ವವೂ (ನ) ಇಲ್ಲ; (ಆಚಾರೋಽಪಿ ಚ) ಒಳ್ಳೆಯ ಆಚರಣೆಯೂ (ನ) ಇಲ್ಲ. ಮತ್ತು (ಸತ್ಯಂ) ಇದ್ದದ್ದಿದ್ದಹಾಗೆ ಆಡುವಿಕೆಯು (ನ ವಿದ್ಯತೇ) ಇಲ್ಲ.

ಅಸತ್ಯಮಪ್ರತಿಷ್ಠಂ ತೇ ಜಗದಾಹುರನೀಶ್ವರಮ್ |

ಅಪರಸ್ಪರಸಂಭೂತಂ ಕಿಮನ್ಯತ್ಕಾಮಹೈತುಕಮ್ || 8 ||

(ತೇ) ಅವರು (ಜಗತ್) ಜಗತ್ತನ್ನು (ಅಸತ್ಯಂ) ತಮ್ಮಂತೆಯೇ ಸುಳ್ಳಿನಿಂದ ತುಂಬಿರುವದೆಂದೂ (ಅಪ್ರತಿಷ್ಠಂ) ಧರ್ಮ, ಅಧರ್ಮ - ಮೊದಲಾದ ಯಾವ ಆಧಾರವೂ ಇಲ್ಲದೆಂದೂ (ಅನೀಶ್ವರಂ) ಮೇಲೆ ಆಳುವವನೊಬ್ಬ ನಿಲ್ಲವೆಂದೂ (ಅಪರಸ್ಪರಸಂಭೂತಂ) ಸ್ತ್ರೀಪುರುಷರು ಒಬ್ಬರಿಗೊಬ್ಬರು ಸೇರಿದ್ದರಿಂದಾದ್ದರಿಂದ (ಕಾಮಹೈತುಕಂ) ಸ್ತ್ರೀಪುರುಷರ ಕ್ಷುದ್ರಸುಖೇಚ್ಛೆಯೇ ಕಾರಣವಾಗಿ ಉಳ್ಳದೆಂದೂ (ಕಿಮನ್ಯತ್) ಮತ್ತೇನಿದೆ ? ಎಂದರೆ ಇನ್ನೇನೂ ಇಲ್ಲವೆಂದೂ (ಆಹುಃ) ಹೇಳುವರು.

ಏತಾಂ ದೃಷ್ಟಿಮವಷ್ಟಭ್ಯ ನಷ್ಟಾತ್ಮಾನೋಽಲ್ಪಬುದ್ಧಯಃ |

ಪ್ರಭವಂತ್ಯುಗ್ರಕರ್ಷಾಣಃ ಕ್ಷಯಾಯ ಜಗತೋಽಹಿತಾಃ || 9 ||

(ಏತಾಂ) ಈ (ದೃಷ್ಟಿಂ) ದೃಷ್ಟಿಯನ್ನು (ಅವಷ್ಟಭ್ಯ) ಅವಲಂಬಿಸಿ (ನಷ್ಟಾತ್ಮಾನಃ) ತಮ್ಮ ವಿವೇಕಬುದ್ಧಿಯನ್ನು ಹಾಳುಮಾಡಿಕೊಂಡು (ಅಲ್ಪ ಬುದ್ಧಯಃ) ಕ್ಷುದ್ರವಾದ ವಿಷಯಗಳ ಮುಂದೆ ಬಾಯಿನೀರು ಸುರಿಸುವಂಥ ಹೀನಬುದ್ಧಿಯವರಾಗಿ (ಅಹಿತಾಃ) ಇತರರಿಗೆ ಹಾನಿಯನ್ನು ಮಾಡುವವರಾಗಿ

(ಜಗತಃ) ಜಗತ್ತಿನ (ಕ್ಷಯಾಯ) ನಾಶಕ್ಕಾಗಿ (ಉಗ್ರಕರ್ಮಾಣಃ) ಕ್ರೂರಕರ್ಮವನ್ನು ಮಾಡುವವರಾಗಿ (ಪ್ರಭವಂತಿ) ಹುಟ್ಟುತ್ತಾರೆ.

ಕಾಮಮಾಶ್ರಿತ್ಯ ದುಷ್ಟೂರಂ ದಂಭಮಾನಮದಾನ್ವಿತಾಃ |

ಮೋಹಾದ್ಗೃಹೀತ್ವಾಸ್ವದ್ಗೃಹಾನ್ಮವೃರ್ತಂತೇಽಶುಚಿವ್ರತಾಃ || 10 ||

(ದುಷ್ಟೂರಂ) ಎಂದಿಗೂ ಸಾಕೆನಿಸದಿರುವಂಥ (ಕಾಮಂ) ಬಯಕೆಯನ್ನು (ಆಶ್ರಿತ್ಯ) ಅವಲಂಬಿಸಿ (ದಂಭಮಾನಮದಾನ್ವಿತಾಃ) ದಂಭ, ಮಾನ, ಮದ - ಇವುಗಳಿಂದ ಕೂಡಿ (ಮೋಹಾತ್) ಅವಿವೇಕದಿಂದ (ಅಸ್ವದ್ಗೃಹಾನ್) ಇಂಥ ಹೆಂಗಸನ್ನು ವಶಮಾಡಿಕೊಳ್ಳಬೇಕೆಂಬ ಅಥವಾ ಇಂಥ ಶತ್ರುವನ್ನು ಕೊಲ್ಲಬೇಕೆಂಬ ಅಮಂಗಲಕರಗಳಾದ ನಿಶ್ಚಯಗಳನ್ನು (ಗೃಹೀತ್ವಾ) ಹಿಡಿದುಕೊಂಡು (ಅಶುಚಿವ್ರತಾಃ) ಶೃಶಾನ ಮೊದಲಾದ ಕಡೆ ಎಂಜಲು ತಿನ್ನುವದು ಮೊದಲಾದ ವ್ರತಕ್ಕೆ ದೀಕ್ಷಿತರಾಗಿ (ಪ್ರವರ್ತಂತೇ) ತಮ್ಮ ಯತ್ನವನ್ನು ನಡೆಸುವರು.

ಚಿಂತಾಮಪರಿಮೇಯಾಂ ಚ ಪ್ರಲಯಾಂತಾಮುಪಾಶ್ರಿತಾಃ |

ಕಾಮೋಪಭೋಗಪರಮಾ ಏತಾವದಿತಿ ನಿಶ್ಚಿತಾಃ || 11 ||

ಅವರು (ಪ್ರಲಯಾಂತಾಂ) ಸಾಯುವವರೆಗೂ ಇರುವಂಥ ಮತ್ತು (ಅಪರಿಮೇಯಾಂ ಚ) ಇಷ್ಟೆಂದು ಹೇಳುವದಕ್ಕೆ ಬರದಂಥ (ಚಿಂತಾಂ) ಚಿಂತೆಯನ್ನು (ಉಪಾಶ್ರಿತಾಃ) ಹಚ್ಚಿಕೊಂಡಿರುವರು. (ಕಾಮೋಪಭೋಗ ಪರಮಾಃ) ಶಬ್ದ, ಸ್ಪರ್ಶ - ಮೊದಲಾದ ವಿಷಯಗಳ ಸುಖವನ್ನನುಭವಿಸುವದೇ ಹೆಚ್ಚಿನ ಪುರುಷಾರ್ಥವೆಂದು ತಿಳಿದಿರುವರು. (ಏತಾವತ್) ಈ ಲೋಕದಲ್ಲಿ ಈಗ ಅನುಭವಿಸುವ ವಿಷಯ ಸುಖದ ಹೊರತು ಬೇರೆ ಇನ್ನೇನೂ ಇಲ್ಲ (ಇತಿ) ಎಂದು (ನಿಶ್ಚಿತಾಃ) ಗೊತ್ತುಮಾಡಿಕೊಂಡಿರುವರು.

ಆಶಾಪಾಶಶತೈರ್ಬದ್ಧಾಃ ಕಾಮಕ್ರೋಧಪರಾಯಣಾಃ |

ಈಹಂತೇ ಕಾಮಭೋಗಾರ್ಥಮನ್ಯಾಯೇನಾರ್ಥಸಂಚಯಾನ್ || 12 ||

ಅವರು (ಆಶಾಪಾಶಶತೈಃ) ನೂರಾರು ಬಯಕೆಗಳೆಂಬ ಹಗ್ಗಗಳಿಂದ (ಬದ್ಧಾಃ) ಕಟ್ಟಿಹಾಕಿಸಿಕೊಂಡವರಾಗಿ (ಕಾಮಕ್ರೋಧಪರಾಯಣಾಃ) ಸ್ತ್ರೀಸಂಭೋಗದ ಮತ್ತು ಉಪಕರಣಗಳ ಬಯಕೆ ; ಅವುಗಳಿಗೇನಾದರೂ ಅಡಚಣೆಯಾದಾಗಿದರೆ ಸಿಟ್ಟು - ಇವರೆಡನ್ನೆ ಆಶ್ರಯಿಸಿದವರಾಗಿ (ಕಾಮಭೋಗಾರ್ಥಂ)

ಸ್ತ್ರೀಸಂಭೋಗ ಮೊದಲಾದವುಗಳಿಗೆ ಸಾಧನವಾಗಿ (ಅನ್ಯಾಯೇನ ) ಮತ್ತೊಬ್ಬ ರದನ್ನು ಎತ್ತಿ ಹಾಕುವದೇ ಮೊದಲಾದ ಅಧರ್ಮದಿಂದ (ಅರ್ಥಸಂಚಯಾನ್ ) ಅನೇಕ ಪದಾರ್ಥಗಳನ್ನು (ಈಹಂತೇ ) ಅಪೇಕ್ಷಿಸುತ್ತಾರೆ.

ಅವರ ಅಭಿಪ್ರಾಯವು ಹೇಗಿರುವದೆಂದರೆ :—

ಇದಮದ್ಯ ಮಯಾ ಲಬ್ಧಮಿಮಂ ಪ್ರಾಪ್ನೋ ಮನೋರಥಮ್ |

ಇದಮಸ್ತೀದಮಪಿ ಮೇ ಭವಿಷ್ಯತಿ ಪುನರ್ಥನಮ್ || 13 ||

(ಇದಂ) ಈ ಹಣವು ಅಥವಾ ಪದಾರ್ಥವು (ಅದ್ಯ ) ಈಗ (ಮಯಾ) ನನ್ನಿಂದ (ಲಬ್ಧಂ) ಸಂಪಾದಿತವಾಗಿರುವದು. (ಇಮಂ) ಈ (ಮನೋರಥಂ) ಇಷ್ಟಾರ್ಥವನ್ನು (ಪ್ರಾಪ್ನೋ) ಪಡೆಯುತ್ತೇನೆ. (ಇದಂ) ಈ ಹಣವು ಅಥವಾ ಪದಾರ್ಥವು (ಅಸ್ತಿ) ಇದೆ. (ಪುನಃ) ಮತ್ತೆ (ಇದಂ) ಈ (ಧನಮಪಿ) ಹಣವು ಕೂಡ (ಮೇ) ನನಗೆ (ಭವಿಷ್ಯತಿ) ದೊರೆಯುತ್ತದೆ. ಮತ್ತು

ಅಸೌ ಮಯಾ ಹತಃ ಶತ್ರುಹರ್ನಿಷ್ಯೇ ಚಾಪರಾನಪಿ |

ಈಶ್ವರೋಽಹಮಹಂ ಭೋಗೀ ಸಿದ್ಧೋಽಹಂ ಬಲವಾನ್ಸುಖೀ || 14 ||

(ಅಸೌ) ಈ (ಶತ್ರುಃ) ಹಗೆಯು (ಮಯಾ) ನನ್ನಿಂದ (ಹತಃ) ಕೊಲ್ಲಲ್ಪಟ್ಟನು ; (ಅಪರಾನಪಿ ಚ) ಉಳಿದವರನ್ನೂ (ಹನಿಷ್ಯೇ) ಕೊಲ್ಲುವೆನು. (ಅಹಂ) ನಾನು (ಈಶ್ವರಃ) ಒಡೆಯನು. (ಅಹಂ) ನಾನು (ಭೋಗೀ) ಬೇಕಾದಷ್ಟು ಸುಖಸಾಧನಗಳನ್ನುಳ್ಳವನು (ಅಹಂ) ನಾನು (ಸಿದ್ಧಃ) ಸಿದ್ಧಪುರುಷನು. (ಬಲವಾನ್) ಬಲಿಷ್ಠನು. (ಸುಖೀ) ಸುಖಿಯು. ಮತ್ತು

ಆಡ್ಯೋಽಭಿಜನವಾನಸ್ಮಿ ಕೋಽನ್ಯೋಽಸ್ತಿ ಸದೃಶೋ ಮಯಾ |

ಯಕ್ಷ್ಯೇ ದಾಸ್ಯಾಮಿ ಮೋದಿಷ್ಯ ಇತ್ಯಜ್ಞಾನ್ವಿಮೋಹಿತಾಃ || 15 ||

(ಆಡ್ಯಃ) ಹಣಗಾರನು (ಅಭಿಜನವಾನ್) ಏಳು ತಲೆಗಳಿಂದಲೂ ಶ್ರೋತ್ರಿಯತ್ವದಿಂದ ಕೂಡಿದವನು (ಅಸ್ತಿ) ಆಗಿದ್ದೇನೆ. (ಮಯಾ) ನನ್ನೊಡನೆ (ಸದೃಶಃ) ಹೋಲಿಕೆಗೆ ಯೋಗ್ಯನಾದವನು (ಅನ್ಯಃ) ಬೇರೆ (ಕಃ) ಯಾವನು (ಅಸ್ತಿ) ಇದ್ದಾನೆ ? (ಯಕ್ಷ್ಯೇ) ನನ್ನ ಹೆಚ್ಚುಗಾರಿಕೆಗಾಗಿ ಇಂಥದೊಂದು ದೊಡ್ಡ ಯಾಗವನ್ನು ಮಾಡುತ್ತೇನೆ ; (ದಾಸ್ಯಾಮಿ) ನಟವಿಟಗಾಯಕರಿಗೆ ಬೇಕಾದಷ್ಟು ಹಣವನ್ನು ಕೊಡುತ್ತೇನೆ ; (ಮೋದಿಷ್ಯೇ) ಹೆಚ್ಚು ಆನಂದವನ್ನು

ಪಡೆಯುತ್ತೇನೆ - (ಇತಿ) ಹೀಗೆಂದು (ಅಜ್ಞಾನವಿಮೋಹಿತಾಃ) ಸರಿಯಾದ ತಿಳಿವಳಿಕೆ ಇಲ್ಲದೆ ಬಗೆಬಗೆಯಾಗಿ ಅವಿವೇಕವನ್ನು ಹೊಂದಿರುತ್ತಾರೆ.

ಅನೇಕಚಿತ್ತವಿಭ್ರಾಂತಾಃ ಮೋಹಜಾಲಸಮಾವೃತಾಃ |

ಪ್ರಸಕ್ತಾಃ ಕಾಮಭೋಗೇಷು ಪತಂತಿ ನರಕೇಽಶುಚೌ

|| 16 ||

(ಅನೇಕಚಿತ್ತವಿಭ್ರಾಂತಾಃ) ಲೆಕ್ಕವಿಲ್ಲದಷ್ಟು ಕೆಟ್ಟ ಸಂಕಲ್ಪಗಳಿಂದ ಬಗೆಬಗೆಯಾದ ಭ್ರಾಂತಿಯನ್ನು ಹೊಂದಿ (ಮೋಹಜಾಲಸಮಾವೃತಾಃ) ಅವಿವೇಕವೆಂಬ ಬಲೆಯ ಮುಸುಕಿಗೆ ಸಿಕ್ಕಿ (ಕಾಮಭೋಗೇಷು) ವಿಷಯಸುಖದಲ್ಲಿ (ಪ್ರಸಕ್ತಾಃ) ಬಹಳ ಆಸಕ್ತಿಯುಳ್ಳವರಾಗಿ (ಅಶುಚೌ) ಹೊಲಸಾದ (ನರಕೇ) ನರಕದಲ್ಲಿ (ಪತಂತಿ) ಬೀಳುತ್ತಾರೆ.

ಆತ್ಮಸಂಭಾವಿತಾಃ ಸ್ತಬ್ಧಾ ಧನಮಾನಮದಾನ್ವಿತಾಃ |

ಯಜಂತೇ ನಾಮಯಜ್ಞೈಃ ದಂಭೇನಾವಿಧಿಪೂರ್ವಕಮ್

|| 17 ||

(ಆತ್ಮಸಂಭಾವಿತಾಃ) ತಮ್ಮನ್ನು ತಾವೆ ದೊಡ್ಡವರೆಂದು ಭಾವಿಸಿಕೊಂಡವರಾಗಿ (ಸ್ತಬ್ಧಾಃ) ಎದೆಯನ್ನುಬಿಚ್ಚಿಕೊಂಡು ನಡೆಯುವವರಾಗಿ (ಧನಮಾನಮದಾನ್ವಿತಾಃ) ತಾವು ಧನಿಕರೆಂಬ ಮಾನದಿಂದಲೂ ಮದದಿಂದಲೂ ಕೂಡಿದವರಾಗಿ (ತೇ) ಅವರು (ದಂಭೇನ) ತಾವು ಧರ್ಮಿಷ್ಠರೆಂದು ತೋರಿಸಿಕೊಳ್ಳಬೇಕೆಂಬಿಚ್ಛೆಯಿಂದ (ನಾಮಯಜ್ಞೈಃ) ದೀಕ್ಷಿತರೆಂಬ ಹೆಸರನ್ನು ಮಾತ್ರ ತಂದುಕೊಡುವ ಯಜ್ಞಗಳಿಂದ (ಅವಿಧಿಪೂರ್ವಕಂ) ಶಾಸ್ತ್ರದಲ್ಲಿ ಹೇಳಿರುವ ನಿಯಮಗಳನ್ನು ಗಮನಿಸದೆ (ಯಜಂತೇ) ಯಜ್ಞವನ್ನು ಮಾಡುವರು.

ಅಹಂಕಾರಂ ಬಲಂ ದರ್ಪಂ ಕಾಮಂ ಕ್ರೋಧಂ ಚ ಸಂಶ್ರಿತಾಃ |

ಮಾಮಾತ್ಮಪರದೇಹೇಷು ಪ್ರದ್ವಿಷಂತೋಽಭ್ಯಸೂಯಕಾಃ

|| 18 ||

(ಅಹಂಕಾರಂ) ನಾನು ಎಲ್ಲರಿಗಿಂತಲೂ ಮೇಲೆಂಬ ಅಭಿಮಾನವನ್ನೂ (ಬಲಂ) ಬಯಕೆಯ ಅಥವಾ ಪ್ರೀತಿಯ ಆವೇಶದ ಶಕ್ತಿಯನ್ನೂ (ದರ್ಪಂ) ಧರ್ಮವನ್ನು ಕಡೆಗಾಣುವಂಥ ಮನಸ್ಸಿನ ಸೊಕ್ಕನ್ನೂ (ಕಾಮಂ) ಸ್ತ್ರೀಮೊದಲಾದವರ ಮೇಲಿನ ಬಯಕೆಯನ್ನೂ (ಕ್ರೋಧಂ ಚ) ಬೇಡವೆನಿಸಿದವಸ್ತುವಿನ ಮೇಲೆ ಕೋಪವನ್ನೂ - ಇಂಥ ದೊಡ್ಡ ದೊಡ್ಡ ದೋಷಗಳನ್ನು (ಸಂಶ್ರಿತಾಃ) ಚೆನ್ನಾಗಿ ಅವಲಂಬಿಸಿದವರಾಗಿ (ಆತ್ಮಪರದೇಹೇಷು) ತನ್ನ

ದೇಹದಲ್ಲಿಯೂ ಇತರರ ದೇಹದಲ್ಲಿಯೂ (ಮಾಂ) ಬುದ್ಧಿಯಲ್ಲಿ ಸಾಕ್ಷಿಭೂತ ನಾಗಿರುವ ನನ್ನನ್ನು (ಪ್ರದ್ವಿಷಂತಃ) ಇವನೆಷ್ಟರವನೆಂದು ನನ್ನ ಮಾತಿಗೆ ಕಿವಿಗೊಡದೆ ಹಗೆತನವನ್ನು ಮಾಡುತ್ತಲೂ (ಅಭ್ಯಸೂಯಕಾಃ) ಇತರರು ಒಳ್ಳೆ ದಾರಿಯನ್ನು ಹಿಡಿದಿದ್ದರೆ ಅದನ್ನು ನೋಡಿ ಹೊಟ್ಟೆಕಿಚ್ಚುಪಡುತ್ತಲೂ ಇರುವರು.

ಅವರಿಗೆ ದೊರೆಯುವ ಇದರ ಫಲವೇನೆಂದರೆ :—

ತಾನಹಂ ದ್ವಿಷತಃ ಕ್ರೂರಾನ್ಸಂಸಾರೇಷು ನರಾಧಮಾನ್ |

ಕ್ಷಿಪಾಮ್ಯಜಸ್ರಮಶುಭಾನಾಸುರೀಷ್ಟೇವ ಯೋನಿಷು<sup>1</sup>

|| 19 ||

(ಅಹಂ) ನಾನು (ದ್ವಿಷತಃ) ಸಾಧುಗಳನ್ನೂ ನನ್ನನ್ನೂ ಕಂಡರೆ ಆಗದಿರುವಂಥ (ಕ್ರೂರಾನ್) ಕಲ್ಲುಮನಸ್ಸಿನವರಾದಂಥ (ಅಶುಭಾನ್) ಕೆಟ್ಟ ಕೆಲಸಗಳನ್ನು ಮಾಡುವಂಥ (ತಾನ್) ಆ (ನರಾಧಮಾನ್) ನೀಚ ಮನುಷ್ಯರನ್ನು (ಅಜಸ್ರಂ) ಯಾವಾಗಲೂ (ಸಂಸಾರೇಷು) ಅನೇಕವಾದ ಹುಟ್ಟುಸಾವುಗಳ ದ್ವಾರವಾದ (ಆಸುರೀಷ್ಟೇವ) ಹುಲಿ, ಸಿಂಹ, ದುಷ್ಟರು - ಮೊದಲಾದ ಕ್ರೂರ ಸ್ವಭಾವವೇ ಇರುವ (ಯೋನಿಷು) ಗರ್ಭಗಳಲ್ಲಿ (ಕ್ಷಿಪಾಮಿ) ಬೀಳಿಸುವೆನು.

ಆಸುರೀಂ ಯೋನಿಮಾಪನ್ನಾ ಮೂಢಾ ಜನ್ಮನಿ ಜನ್ಮನಿ |

ಮಾಮಪ್ರಾಪ್ಯೈವ ಕೌಂತೇಯ ತತೋ ಯಾಂತ್ಯಧಮಾಂ ಗತಿಮ್ ||

(ಕೌಂತೇಯ) ಅರ್ಜುನನೆ, ಕೇಳು. (ಆಸುರೀಂ) ರಜಸ್ತಮೋಗುಣಗಳಿಂದ ತುಂಬಿದಂಥ (ಯೋನಿಂ) ಗರ್ಭವನ್ನು (ಆಪನ್ನಾಃ) ಪಡೆದಂಥ (ಮೂಢಾಃ) ಅವಿವೇಕಿಗಳು (ಜನ್ಮನಿ ಜನ್ಮನಿ) ಪ್ರತಿಯೊಂದು ಹುಟ್ಟಿನಲ್ಲಿಯೂ (ಮಾಂ) ನನ್ನನ್ನು (ಅಪ್ರಾಪ್ಯೈವ) ಪಡೆದುಕೊಳ್ಳದೆಯೆ (ತತಃ) ಅದಕ್ಕಿಂತಲೂ (ಅಧಮಾಂ) ಕೀಳಾದಂಥ (ಗತಿಂ) ಹುಳ, ಮರ - ಮೊದಲಾದ ಗತಿಯನ್ನು (ಯಾಂತಿ) ಹೊಂದುತ್ತಾರೆ.

1. “ಅಥ ಕಪೂಯಚರಣಾ ಕಪೂಯಾಂ ಯೋನಿಮಾಪದ್ಯೇರನ್ ಶ್ವಯೋನಿಂವಾ ಸೂಕರಯೋನಿಂ ವಾ ಚಾಂಡಾಲಯೋನಿಂ ವಾ ಇತಿ” - ಕೆಟ್ಟ ಕರ್ಮಗಳನ್ನು ಮಾಡುವವರು ನಾಯ ಹೊಟ್ಟೆಯಲ್ಲಿಯೋ ಹಂದಿಯ ಹೊಟ್ಟೆಯಲ್ಲಿಯೋ ಚೆಂಡಾಲರ ಹೊಟ್ಟೆಯಲ್ಲಿಯೋ ಕೆಟ್ಟ ಗರ್ಭಗಳನ್ನೆ ಪಡೆಯುತ್ತಾರೆ — ಶ್ರು.



ಇವೆಲ್ಲ ಅರ್ಥಗಳನ್ನೂ ಒಳಗೊಳ್ಳುವ ಆಸುರೀಸಂಪತ್ತಿನ ಜೀವಾಳದ ಮಾತನ್ನು ಹೇಳುತ್ತೇನೆ ; ಕೇಳು.

ತ್ರಿವಿಧಂ ನರಕಸ್ಯೇದಂ ದ್ವಾರಂ ನಾಶನಮಾತ್ಮನಃ |

ಕಾಮಃ ಕ್ರೋಧಸ್ತಥಾ ಲೋಭಸ್ತಸ್ಮಾದೇತತ್ರಯಂ ತ್ಯಜೇತ್ || 21 ||

ಈ ಮನುಷ್ಯನಿಗೆ (ಆತ್ಮನಃ) ತನ್ನ (ನಾಶನಂ) ಹಾನಿಯನ್ನು ಮಾಡುವಂಥ ಎಂದರೆ ತನ್ನನ್ನು ಕೆಳಕೆಳಗಣ ಗರ್ಭಕ್ಕೆ ತಳ್ಳುವಂಥ (ನರಕಸ್ಯ) ನರಕದ (ಇದಂ) ಈ (ದ್ವಾರಂ) ಬಾಗಿಲು (ತ್ರಿವಿಧಂ) ಮೂರು ಬಗೆ ಯಾಗಿರುವದು. ಅವು ಯಾವವೆಂದರೆ (ಕಾಮಃ) ಬಯಕೆಯು, (ಕ್ರೋಧಃ) ಸಿಟ್ಟು (ತಥಾ) ಮತ್ತು (ಲೋಭಃ) ಜಿಪುಣತನ. (ತಸ್ಮಾತ್) ಇವು ತನಗೆ ಹಾನಿಯನ್ನು ಮಾಡುವದರಿಂದ (ಏತತ್) ಈ (ತ್ರಯಂ) ಮೂರನ್ನೂ (ತ್ಯಜೇತ್) ಬಿಡಬೇಕು.

ಅವುಗಳನ್ನು ಬಿಟ್ಟವನಿಗಾಗುವ ಫಲವೇನೆಂದರೆ :—

ಏತೈರ್ವಿಮುಕ್ತಃ ಕೌಂತೇಯ ತಮೋದ್ವಾರೈಸ್ತ್ರಿಭಿರ್ನರಃ |

ಆಚರತ್ಯಾತ್ಮನಃ ಶ್ರೇಯಸ್ತತೋ ಯಾತಿ ಪರಾಂ ಗತಿಮ್ || 22 ||

(ಕೌಂತೇಯ) ಅರ್ಜುನನೇ, ಕೇಳು. (ಏತೈಃ) ಈ (ತಮೋದ್ವಾರೈಃ) ನರಕದ ಬಾಗಿಲುಗಳಾದ (ತ್ರಿಭಿಃ) ಮೂರರಿಂದ (ವಿಮುಕ್ತಃ) ಬಿಡುಗಡೆಯನ್ನು ಹೊಂದಿದ (ನರಃ) ಮನುಷ್ಯನು (ಆತ್ಮನಃ) ತನ್ನ (ಶ್ರೇಯಃ) ಉನ್ನತಿಯನ್ನು (ಆಚರತಿ) ಮಾಡಿಕೊಳ್ಳುತ್ತಾನೆ. (ತತಃ) ಆ ಆಚರಣೆಯಿಂದ (ಪರಾಂ) ಉತ್ಕೃಷ್ಟವಾದ (ಗತಿಂ) ಮೋಕ್ಷವನ್ನು (ಯಾತಿ) ಹೊಂದುತ್ತಾನೆ.

ಆಸುರೀಸಂಪತ್ತು ಯಾವದೆಂಬದನ್ನು ತಿಳಿದುಬಿಡುವದಕ್ಕಾಗಲಿ ಒಳ್ಳೆ ಆಚರಣೆ ಯಾವದೆಂಬದನ್ನು ತಿಳಿದು ನಡೆಸುವದಕ್ಕಾಗಲಿ ಶಾಸ್ತ್ರವೇ ಪ್ರಮಾಣ ವಾದ್ದರಿಂದ,

ಯಃ ಶಾಸ್ತ್ರವಿಧಿಮುತ್ಸೃಜ್ಯ ವರ್ತತೇ ಕಾಮಕಾರತಃ |

ನ ಸ ಸಿದ್ಧಿಮವಾಪ್ನೋತಿ ನ ಸುಖಂ ನ ಪರಾಂ ಗತಿಮ್ || 23 ||

(ಯಃ) ಯಾವನು (ಶಾಸ್ತ್ರವಿಧಿಂ) ಇಂಥದ್ದನ್ನು ಮಾಡಬೇಕೆಂಬ ಮತ್ತು ಇಂಥದ್ದನ್ನು ಮಾಡಬಾರದೆಂಬ ಶಾಸ್ತ್ರದ ನಿಯಮವನ್ನು (ಉತ್ಸೃಜ್ಯ)

ತಿಳಿದಿದ್ದರೂ ಕೂಡ ಉಪೇಕ್ಷೆ ಮಾಡಿ (ಕಾಮಕಾರತಃ) ಬರೀ ತನ್ನ ಮನಸ್ಸಿನ ಇಚ್ಛೆ ಮಾಡಿಸಿದಂತೆ ಮಾಡುವವನಾಗಿ (ವರ್ತತೇ) ನಡೆಯುತ್ತಾನೋ (ಸಃ) ಅವನು (ಸಿದ್ಧಿಂ) ಮೋಕ್ಷಕ್ಕೆ ತಕ್ಕ ಯೋಗ್ಯತೆಯನ್ನು (ನ ಅವಾಪ್ನೋತಿ) ಪಡೆಯುವದಿಲ್ಲ ; (ಸುಖಂ) ಈ ಲೋಕದ ಸುಖವನ್ನು (ನ) ಪಡೆಯುವದಿಲ್ಲ; ಮತ್ತು (ಪರಾಂ) ಉತ್ಕೃಷ್ಟವಾದ (ಗತಿಂ) ಸ್ವರ್ಗವನ್ನು ಅಥವಾ ಮೋಕ್ಷವನ್ನು (ನ) ಪಡೆಯುವದಿಲ್ಲ.

ತಸ್ಮಾತ್ಪ್ರಾಪ್ತಂ ಪ್ರಮಾಣಂ ತೇ ಕಾರ್ಯಕಾರ್ಯವ್ಯವಸ್ಥಿತೌ |

ಜ್ಞಾತ್ವಾ ಶಾಸ್ತ್ರವಿಧಾನೋಕ್ತಂ ಕರ್ಮ ಕರ್ತುಮಿಹಾರ್ಹಸಿ || 24 ||

(ತಸ್ಮಾತ್) ಆದ್ದರಿಂದ (ತೇ) ನಿನಗೆ (ಕಾರ್ಯಕಾರ್ಯವ್ಯವಸ್ಥಿತೌ) ಮಾಡಬೇಕಾದದ್ದನ್ನೂ ಮಾಡಬಾರದದ್ದನ್ನೂ ಗೊತ್ತುಮಾಡುವದರಲ್ಲಿ (ಶಾಸ್ತ್ರಂ) ಶಾಸ್ತ್ರವು (ಪ್ರಮಾಣಂ) ಜ್ಞಾನಸಾಧನವು. (ಶಾಸ್ತ್ರವಿಧಾನೋಕ್ತಂ) ಮಾಡಬೇಕೆಂದೂ ಮಾಡಬಾರದೆಂದೂ ಶಾಸ್ತ್ರದಲ್ಲಿ ಹೇಳಿರುವದರ ಲಕ್ಷಣವನ್ನು (ಜ್ಞಾತ್ವಾ) ತಿಳಿದುಕೊಂಡು (ಇಹ) ಈ ಲೋಕದಲ್ಲಿ (ಕರ್ಮ) ನಿನ್ನ ಸ್ವಧರ್ಮವನ್ನು (ಕರ್ತುಮಿಹಾರ್ಹಸಿ) ನೀನು ಮಾಡಬೇಕು.

ಇಲ್ಲಿಗೆ ದೈವಾಸುರಸಂಪದ್ವಿಭಾಗಯೋಗವೆಂಬ  
ಹದಿನಾರನೆ ಅಧ್ಯಾಯವು ಮುಗಿಯಿತು.



# ಹದಿನೇಳನೆ ಅಧ್ಯಾಯ

ಶಾಸ್ತ್ರವೇ ಸರಿಯಾದ ಜ್ಞಾನಸಾಧನವೆಂದು ಹೇಳಿದ ಮಾತನ್ನು ಕೇಳಿ ಅದರ ವಿಷಯದಲ್ಲಿ ಹೆಚ್ಚಿನ ಸಂಗತಿಗಳನ್ನು ತಿಳಿದುಕೊಳ್ಳಬೇಕೆಂದು :—

ಅರ್ಜುನ ಉವಾಚ ಅರ್ಜುನನು ಕೇಳಿದ್ದು :—

ಯೇ ಶಾಸ್ತ್ರವಿಧಿಮುತ್ಸೃಜ್ಯ ಯಜಂತೇ ಶ್ರದ್ಧಯಾನ್ವಿತಾಃ |

ತೇಷಾಂ ನಿಷ್ಠಾತು ಕಾ ಕೃಷ್ಣ ಸತ್ತಮಾಹೋ ರಜಸ್ತಮಃ || 1 ||

(ಕೃಷ್ಣ) ಕೃಷ್ಣನೇ, ಹೇಳು. ಶಾಸ್ತ್ರನಿಯಮಗಳು ತಿಳಿದಿದ್ದರೂ ಕೂಡ ಅವುಗಳನ್ನು ಉಪೇಕ್ಷಿಸಿದವರಿಗಂತು ಸುಖವಿಲ್ಲವಷ್ಟೆ. ಇನ್ನು (ಯೇ) ಯಾರು (ಶಾಸ್ತ್ರವಿಧಿ) ಶ್ರುತಿ, ಸ್ಮೃತಿ - ಮೊದಲಾದವುಗಳಲ್ಲಿ ಹೇಳಿರುವ ನಿಯಮಗಳನ್ನು (ಉತ್ಸೃಜ) ತಿಳಿಯದವರಾಗಿ ಅವುಗಳನ್ನು ಕೈಬಿಟ್ಟು (ಶ್ರದ್ಧಯಾ) ತಮ್ಮ ಹಿರಿಯರ ನಡವಳಿಕೆಯಲ್ಲಿರುವ ವಿಶ್ವಾಸದಿಂದ (ಅನ್ವಿತಾಃ) ಕೂಡಿದವರಾಗಿ (ಯಜಂತೇ) ದೇವರ ಪೂಜೆ ಮೊದಲಾದವುಗಳನ್ನು ಮಾಡುತ್ತಾರೋ (ತೇಷಾಂ) ಅವರ (ನಿಷ್ಠಾತು) ನಡವಳಿಕೆಯಾದರೂ (ಕಾ) ಯಾವದು? ಎಂದರೆ (ಸತ್ತಮಃ) ಸಾತ್ತ್ವಿಕವೋ (ಆಹೋ) ಅಥವಾ (ರಜಃ) ರಾಜಸವೋ? (ತಮಃ) ತಾಮಸವೋ?

ಶ್ರೀಭಗವಾನುವಾಚ ಶ್ರೀಕೃಷ್ಣನು ಹೇಳಿದ್ದು :—

ತ್ರಿವಿಧಾ ಭವತಿ ಶ್ರದ್ಧಾ ದೇಹಿನಾಂ ಸಾ ಸ್ವಭಾವಜಾ |

ಸಾತ್ತ್ವಿಕೇ ರಾಜಸೀ ಚೈವ ತಾಮಸೀ ಚೇತಿ ತಾಂ ಶೃಣು || 2 ||

(ದೇಹಿನಾಂ) ದೇಹಾಭಿಮಾನಿಗಳಾದ ಆ ಜೀವರಿಗೆ (ಸ್ವಭಾವ ಜಾ) ಹಿಂದಿನ ಜನ್ಮದ ಕರ್ಮಗಳ ಫಲವಾಗಿ ಹುಟ್ಟಿದಾಗಿನಿಂದಲೇ ಸ್ವಭಾವವಾಗಿ ಕಾಣಿಸಿಕೊಂಡಿರುವ (ಸಾ) ಆ (ಶ್ರದ್ಧಾ) ಹಿರಿಯರ ನಡವಳಿಕೆಯಲ್ಲಿರುವ ವಿಶ್ವಾಸವು (ಸಾತ್ತ್ವಿಕೇ) ಸಾತ್ತ್ವಿಕವೆಂದೂ (ರಾಜಸೀ ಚೈವ) ರಾಜಸವೆಂದೂ (ತಾಮಸೀ ಚ) ತಾಮಸವೆಂದೂ ಕೂಡ (ಇತಿ) ಹೀಗೆ (ತ್ರಿವಿಧಾ) ಮೂರು ಬಗೆಯಾಗಿ (ಭವತಿ) ಆಗುತ್ತದೆ. (ತಾಂ) ಅದರ ವಿಷಯವನ್ನು (ಶೃಣು) ಮನಸ್ಸಿಟ್ಟು ಕೇಳು.

ಸತ್ತ್ವಾನುರೂಪಾ ಸರ್ವಸ್ಯ ಶ್ರದ್ಧಾ ಭವತಿ ಭಾರತ |

ಶ್ರದ್ಧಾಮಯೋಽಯಂ ಪುರುಷೋ ಯೋ ಯಚ್ಛ್ರದ್ಧಃ ಸ ಏವ ಸಃ ||3||

(ಭಾರತ) ಅರ್ಜುನನೇ, ಕೇಳು. (ಸರ್ವಸ್ಯ) ಎಲ್ಲರ (ಶ್ರದ್ಧಾ) ಶ್ರದ್ಧೆಯು (ಸತ್ತ್ವಾನುರೂಪಾ) ಅವರವರ ಮನಸ್ಸಿನ ಸಂಸ್ಕಾರಕ್ಕೆ ಅನುಗುಣವಾಗಿ (ಭವತಿ) ಆಗುತ್ತದೆ. (ಅಯಂ) ಈ (ಪುರುಷಃ) ಸಂಸಾರಿಯಾದ ಮನುಷ್ಯನು (ಶ್ರದ್ಧಾಮಯಃ) ರೂಪವನ್ನು ಹೊಂದಿದ ಶ್ರದ್ಧೆಯಂತೆ ಆಗುತ್ತಾನೆ. ಹೇಗೆಂದರೆ (ಯಃ) ಯಾವನು (ಯಚ್ಛ್ರದ್ಧಃ) ಯಾವ ಬಗೆಯ ಶ್ರದ್ಧೆಯುಳ್ಳವನಾಗುತ್ತಾನೋ (ಸಃ) ಅವನು (ಸ ಏವ) ಆ ಶ್ರದ್ಧೆಯ ಮೂರ್ತಿಯೇ ಆಗಿಬಿಡುತ್ತಾನೆ.

ಅವನು ಮಾಡುವ ಪೂಜೆಯಿಂದ ಅವನ ಸತ್ತ್ವಾದಿನಿಷ್ಠೆಯನ್ನು ಊಹಿಸುವುದು ಹೇಗೆಂದರೆ :—

ಯಜಂತೇ ಸಾತ್ತ್ವಿಕಾ ದೇವಾನ್ಯಕ್ಷರಕ್ಷಾಂಸಿ ರಾಜಸಾಃ |

ಪ್ರೇತಾನ್ಭೂತಗಣಾಂಶ್ಚಾನ್ಯೇ ಯಜಂತೇ ತಾಮಸಾ ಜನಾಃ || 4 ||

(ಸಾತ್ತ್ವಿಕಾಃ) ಸತ್ತ್ವಗುಣದವರು (ದೇವಾನ್) ಇಂದ್ರ, ಅಗ್ನಿ, ವಸು, ರುದ್ರ - ಮೊದಲಾದ ದೇವತೆಗಳನ್ನು (ಯಜಂತೇ) ಪೂಜಿಸುತ್ತಾರೆ. (ರಾಜಸಾಃ) ರಜೋಗುಣದವರು (ಯಕ್ಷರಕ್ಷಾಂಸಿ) ಕುಬೇರನ ಮೊದಲಾದ ಯಕ್ಷರನ್ನೂ ನೈಋತ ಮೊದಲಾದ ರಾಕ್ಷಸರನ್ನೂ ಪೂಜಿಸುತ್ತಾರೆ. (ಅನ್ಯೇ) ಬೇರೆ (ತಾಮಸಾಃ) ತಮೋ ಗುಣದವರಾದ (ಜನಾಃ) ಜನರು (ಪ್ರೇತಾನ್) ಧರಭ್ರಷ್ಟರಾಗಿ ಸತ್ತು ವಾಯುಮಯವಾದ ದೇಹವುಳ್ಳ ಪ್ರೇತಪಿಶಾಚಗಳನ್ನೂ (ಭೂತಗಣಾಂಶ್ಚ) ಸಪ್ತಮಾತೃಕೆ ಮೊದಲಾದ ಭೂತಗಣಗಳನ್ನೂ (ಯಜಂತೇ) ಪೂಜಿಸುತ್ತಾರೆ.

ದೇವತೆಗಳನ್ನು ಪೂಜಿಸುವ ಸಾತ್ತ್ವಿಕರ ಸಂಖ್ಯೆಯು ಬಹು ಕಡಿಮೆ. ಏಕೆಂದರೆ :—

ಅಶಾಸ್ತ್ರವಿಹಿತಂ ಘೋರಂ ತಪ್ಯಂತೇ ಯೇ ತಪೋ ಜನಾಃ |

ದಂಭಾಹಂಕಾರಸಂಯುಕ್ತಾಃ ಕಾಮರಾಗಬಲಾನ್ವಿತಾಃ || 5 ||

ಕರ್ಶಯಂತಃ ಶರೀರಸ್ಥಂ ಭೂತಗ್ರಾಮಮಚೇತಸಃ |

ಮಾಂ ಚೈವಾಂತಃಶರೀರಸ್ಥಂ ತಾನ್ವಿದ್ವ್ಯಾಸುರನಿಶ್ಚಯಾನ್

|| 6 ||

(ಯೇ ) ಯಾವ (ಜನಾಃ ) ಜನರು (ದಂಭಾಹಂಕಾರಸಂಯುಕ್ತಾಃ ) ತಮ್ಮಲ್ಲ ಹೆಚ್ಚುಗಾರಿಕೆ ಕಾಣಲೆಂಬ ಮತ್ತು ತನಗಿಂತ ದೊಡ್ಡವರಿಲ್ಲವೆಂಬ ಭಾವನೆಯಿಂದ ಕೂಡಿದವರಾಗಿಯೂ (ಕಾಮರಾಗಬಲಾನ್ವಿತಾಃ ) ಬಯಕೆಗಳ ಮತ್ತು ವಿಷಯಗಳ ಮೇಲಿನ ಪ್ರೀತಿಯ ಆವೇಶದಿಂದ ಕೂಡಿದವರಾಗಿಯೂ (ಶರೀರಸ್ಥಂ ) ದೇಹದಲ್ಲಿರುವ (ಭೂತಗ್ರಾಮಂ) ಇಂದ್ರಿಯಗಳ ಸಮೂಹ ವನ್ನೂ (ಅಂತಃಶರೀರಸ್ಥಂ) ಅವರ ಕರ್ಮಗಳಿಗಲ್ಲ ಸಾಕ್ಷಿಯಾಗಿ ಶರೀರದೊಳಗಿರುವ (ಮಾಂ ಚೈವ) ಪರಮಾತ್ಮನಾದ ನನ್ನನ್ನೂ (ಕರ್ಶಯಂತಃ) ಸೊರಗಿಸುವವ ರಾಗಿಯೂ ಇರುವ- ಎಂದರೆ ಅವರು ಇಂದ್ರಿಯಗಳನ್ನು ಸೊರಗಿಸುವದಂತು ಕಾಣುವದಷ್ಟೆ. ವೇದಶಾಸ್ತ್ರಗಳಲ್ಲಿರುವ ನನ್ನ ಆಜ್ಞೆಯನ್ನು ಮೀರಿ ನಡೆಯುವದೆ ನನ್ನನ್ನು ಸೊರಗಿಸಿದಂತಾಗುವದು - ಇಂಥ (ಅಚೇತಸಃ) ಅವಿವೇಕಿಗಳು (ಅಶಾಸ್ತ್ರವಿಹಿತಂ) ಶಾಸ್ತ್ರದಲ್ಲಿ ಹೇಳಿಲ್ಲದಂತ (ಘೋರಂ) ಪ್ರಾಣಿಗಳಿಗೆ ಪೀಡೆಯನ್ನು ಮಾಡುವಂಥ (ತಪಃ) ತಪಸ್ಸನ್ನು (ತಪ್ಯಂತೇ) ಮಾಡುತ್ತಾರೊ (ತಾನ್) ಅವರನ್ನು (ಆಸುರ ನಿಶ್ಚಯಾನ್) ಅಸುರರಂಥ ಭಯಂಕರವಾದ ನಿಶ್ಚಯವುಳ್ಳವರೆಂದು (ವಿದ್ಧಿ) ತಿಳಿ.

ಸತ್ತ್ವಾದಿನಿಷ್ಠೆಗಳನ್ನು ಗುರ್ತಿಸುವ ಆಹಾರ ಮೊದಲಾದ ಇನ್ನೂ ಬೇರೆ ಬೇರೆ ಬಗೆಗಳೇನೆಂದರೆ :—

ಆಹಾರಸ್ತ್ವಪಿ ಸರ್ವಸ್ಯ ತ್ರಿವಿಧೋ ಭವತಿ ಪ್ರಿಯಃ |

ಯಜ್ಞಸ್ತಪಸ್ತಥಾ ದಾನಂ ತೇಷಾಂ ಭೇದಮಿಮಂ ಶೃಣು

|| 7 ||

(ಸರ್ವಸ್ಯ) ಎಲ್ಲರ (ಆಹಾರಸ್ತ್ವಪಿ) ಆಹಾರದಲ್ಲಿ ಕೂಡ (ಪ್ರಿಯಃ) ಪ್ರಿಯವು (ತ್ರಿವಿಧಃ) ಮೂರು ಬಗೆಯು (ಭವತಿ) ಆಗುತ್ತದೆ. (ತಥಾ) ಹಾಗೆಯೇ (ಯಜ್ಞಃ) ಯಜ್ಞವು, (ತಪಃ) ತಪಸ್ಸು, (ದಾನಂ) ದಾನವು- ಇವು ಕೂಡ ಮೂರು ಬಗೆಯಾಗಿರುತ್ತವೆ. (ತೇಷಾಂ) ಅವುಗಳ (ಇಮಂ) ಈಗ ನಾನು ಹೇಳುವ (ಭೇದಂ) ಭೇದವನ್ನು (ಶೃಣು) ಕೇಳು.

ಆಹಾರದಿಂದ ಗುರ್ತಿಸುವದು ಹೇಗೆಂದರೆ :—

ಆಯುಃಸತ್ತ ಬಲಾರೋಗ್ಯಸುಖಪ್ರೀತಿವಿವರ್ಧನಾಃ ।

ರಸ್ಯಾಃ ಸ್ನಿಗ್ಧಾಃ ಸ್ಥಿರಾ ಹೃದ್ಯಾ ಆಹಾರಾಃ ಸಾತ್ವಿಕಪ್ರಿಯಾಃ ॥ 8 ॥

(ಆಯುಃ.... ವಿವರ್ಧನಾಃ) ಆಯುಸ್ಸನ್ನೂ ಮನಸ್ಸಿನ ಉತ್ಸಾಹವನ್ನೂ ಶರೀರದ ಬಲವನ್ನೂ ಆರೋಗ್ಯವನ್ನೂ ಸುಖವನ್ನೂ ಪ್ರೀತಿಯನ್ನೂ ಹೆಚ್ಚಿಸುವಂಥದ್ದಾಗಿಯೂ (ರಸ್ಯಾಃ) ಮಧುರರಸದಿಂದ ಕೂಡಿದ್ದಾಗಿಯೂ (ಸ್ನಿಗ್ಧಾಃ) ತುಪ್ಪ ಮೊದಲಾದವುಗಳ ಜಿಡ್ಡಿನಿಂದ ಕೂಡಿದ್ದಾಗಿಯೂ (ಸ್ಥಿರಾಃ) ಕೆಲವು ಕಾಲ ಶರೀರದಲ್ಲಿ ಉಳಿಯುವಂಥದ್ದಾಗಿಯೂ (ಹೃದ್ಯಾಃ) ಮನಸ್ಸಿಗೆ ಸಂತೋಷವನ್ನುಂಟು ಮಾಡುವಂಥದ್ದಾಗಿಯೂ ಇರುವ (ಆಹಾರಾಃ) ಭಕ್ಷ್ಯ, ಭೋಜ್ಯ - ಮೊದಲಾದ ಆಹಾರಗಳು (ಸಾತ್ವಿಕಪ್ರಿಯಾಃ) ಸಾತ್ವಿಕರಿಗೆ ಬೇಕೆನಿಸುವವುಗಳಾಗಿರುವವು.

ಕಟ್ಟವ್ವಲ್ಲವಣಾತ್ಯುಷ್ಣ ತೀಕ್ಷ್ಣ ರೂಕ್ಷವಿದಾಹಿನಃ ।

ಆಹಾರಾ ರಾಜಸಸ್ಯೇಷ್ವಾ ದುಃಖಶೋಕಾಮಯಪ್ರದಾಃ ॥ 9 ॥

(ಕಟ್ಟವ್ವ... ವಿದಾಹಿನಃ) ಬಹಳ ಖಾರ, ಬಹಳ ಹುಳಿ, ಬಹಳ ಉಪ್ಪು, ಬಹಳ ಬಿಸಿ, ಬಹಳ ತೀಕ್ಷ್ಣ, ಬಹಳ ಒಣಗಿದವುಗಳು, ಬಹಳ ಸೀದ ಅಥವಾ ಹುರಿದ ಧಾನ್ಯಗಳು - ಇಂಥ (ದುಃಖ... ಪ್ರದಾಃ) ಒಡನೆ ಆಗುವ ಪೀಡೆಯೆಂಬ ದುಃಖವನ್ನೂ ಮುಂದೆ ಮನಸ್ಸು ಕೆಟ್ಟು ಆಗುವ ಶೋಕವನ್ನೂ ಮತ್ತು ರೋಗವನ್ನೂ ಉಂಟುಮಾಡುವಂಥ (ಆಹಾರಾಃ) ಆಹಾರಗಳು (ರಾಜಸಸ್ಯ) ರಜೋಗುಣದವನಿಗೆ (ಇಷ್ಟಾಃ) ಬೇಕೆನಿಸುವವುಗಳಾಗಿರುವವು.

ಯಾತಯಾಮಂ ಗತರಸಂ ಪೂತಿ ಪರ್ಯುಷಿತಂ ಚ ಯತ್ ।

ಉಚ್ಚಿಷ್ಟಮಪಿ ಚಾಮೇಧ್ಯಂ ಭೋಜನಂ ತಾಮಸಪ್ರಿಯಮ್ ॥ 10 ॥

(ಯತ್) ಯಾವದು (ಯಾತಯಾಮಂ) ಅರ್ಥ ಬೆಂದಿರುವದೋ ಅಥವಾ ಅಡಿಗೆಯಾಗಿ ಜಾವಕಳೆದು ಅರಿಹೋಗಿರುವದೋ (ಗತರಸಂ) ಒಣಕಲಾಗಿರುವದೋ (ಪೂತಿ) ದುರ್ಗಂಧದಿಂದ ಕೂಡಿರುವದೋ (ಪರ್ಯುಷಿತಂ ಚ) ಬೆಂದ ಮೇಲೆ ರಾತ್ರೆಯನ್ನು ಕಳೆದಿರುವಂಥದ್ದಾಗಿರುವದೋ (ಉಚ್ಚಿಷ್ಟಮಪಿ) ಉಂಡು ಮಿಕ್ಕದ್ದಾಗಿರುವದೋ (ಅಮೇಧ್ಯಂ ಚ) ದೇವರಿಗೆ ಒಪ್ಪಿಸುವದಕ್ಕೆ ಯೋಗ್ಯವಲ್ಲದ್ದಾಗಿರುವದೋ ಇಂಥ (ಭೋಜನಂ) ಊಟವು (ತಾಮಸಪ್ರಿಯಂ) ತಾಮಸರಿಗೆ ಬೇಕೆನಿಸುವಂಥದ್ದಾಗಿರುವದು.

ಯಜ್ಞದಿಂದ ಗುರ್ತಿಸುವದು ಹೇಗೆಂದರೆ :—

ಅಫಲಾಕಾಂಕ್ಷಿಭಿಯೋ ಜೋ ವಿಧಿದ್ಯಷ್ಟೋ ಯ ಇಜ್ಯತೇ |

ಯಷ್ಟವ್ಯಮೇವೇತಿ ಮನಃ ಸಮಾಧಾಯ ಸ ಸಾತ್ತ್ವಿಕಃ || 11 ||

(ಅಫಲಾಕಾಂಕ್ಷಿಭಿಃ) ಫಲವನ್ನು ಬಯಸದೆ ಇರುವವರಿಂದ (ವಿಧಿದ್ಯಷ್ಟಃ) ಶಾಸ್ತ್ರದಲ್ಲಿ ಹೇಳಿರುವಂಥ (ಯಃ) ಯಾವ (ಯಜ್ಞಃ) ಯಜ್ಞವು (ಯಷ್ಟವ್ಯಮೇವ) ಇದು ನಾನು ಮಾಡತಕ್ಕದ್ದೆ (ಇತಿ) ಹೀಗೆಂದು (ಮನಃ) ಮನಸ್ಸನ್ನು (ಸಮಾಧಾಯ) ನಿಶ್ಚಯಮಾಡಿಕೊಂಡು (ಇಜ್ಯತೇ) ಯಜ್ಞಮಾಡಲಡುವದೋ (ಸಃ) ಆ ಯಜ್ಞವು (ಸಾತ್ತ್ವಿಕಃ) ಸಾತ್ತ್ವಿಕವು.

ಅಭಿಸಂಧಾಯ ತು ಫಲಂ ದಂಭಾರ್ಥಮಪಿ ಚೈವ ಯತ್ |

ಇಜ್ಯತೇ ಭರತಶ್ರೇಷ್ಠ ತಂ ಯಜ್ಞಂ ವಿದ್ಧಿ ರಾಜಸಮ್ || 12 ||

(ಭರತಶ್ರೇಷ್ಠ) ಅರ್ಜುನನೇ, ಕೇಳು. (ಫಲಂ) ಫಲವನ್ನು (ಅಭಿಸಂಧಾಯ ತು) ಉದ್ದೇಶಮಾಡಿಕೊಂಡು (ದಂಭಾರ್ಥಮಪಿ ಚೈವ) ತಾನು ದೊಡ್ಡ ಧರ್ಮಿಷ್ಠನೆಂದು ತೋರಿಸಿಕೊಳ್ಳುವದಕ್ಕೂ ಕೂಡ (ಯತ್) ಯಾವ ಯಜ್ಞವು (ಇಜ್ಯತೇ) ನಡೆಸಲಾಗುತ್ತದೋ (ತಂ) ಆ (ಯಜ್ಞಂ) ಯಜ್ಞವನ್ನು (ರಾಜಸಂ) ರಾಜಸವನ್ನಾಗಿ (ವಿದ್ಧಿ) ತಿಳಿ.

ವಿಧಿಹೀನಮಸೃಷ್ಟಾನ್ನಂ ಮಂತ್ರಹೀನಮದಕ್ಷಿಣಮ್ |

ಶ್ರದ್ಧಾವಿರಹಿತಂ ಯಜ್ಞಂ ತಾಮಸಂ ಪರಿಚಕ್ಷತೇ || 13 ||

(ವಿಧಿಹೀನಂ) ಶಾಸ್ತ್ರದಲ್ಲಿ ಹೇಳಿರುವ ನಿಯಮವಿಲ್ಲದ್ದಾಗಿಯೂ (ಅಸೃಷ್ಟಾನ್ನಂ) ಬ್ರಾಹ್ಮಣರಿಗೆ ಅನ್ನಸಂತರ್ಪಣೆ ಇಲ್ಲದ್ದಾಗಿಯೂ (ಮಂತ್ರಹೀನಂ) ಸ್ವರಗಳೂ ಅಕ್ಷರಗಳೂ ಸ್ಪಷ್ಟಗೊಳ್ಳುವ ಮಂತ್ರವಿಲ್ಲದ್ದಾಗಿಯೂ (ಅದಕ್ಷಿಣಂ) ಶಾಸ್ತ್ರದಲ್ಲಿ ಹೇಳಿರುವಂತೆ ದಕ್ಷಿಣೆಯನ್ನು ಕೊಡದೆ ಇರುವಂಥದ್ದಾಗಿಯೂ (ಶ್ರದ್ಧಾವಿರಹಿತಂ) ಯಜ್ಞದ ವಿಷಯದಲ್ಲಿ ಅಥವಾ ಯಜ್ಞವನ್ನು ಮಾಡಿಸುವವರಲ್ಲಿ ಯಾವ ವಿಶ್ವಾಸವೂ ಇಲ್ಲದ್ದಾಗಿಯೂ ಇರುವಂಥ (ಯಜ್ಞಂ) ಯಜ್ಞವನ್ನು (ತಾಮಸಂ) ತಾಮಸವೆಂದು (ಪರಿಚಕ್ಷತೇ) ಹೇಳುತ್ತಾರೆ.

ದೇವದ್ವಿಜಗುರುಪ್ರಾಜ್ಞಪೂಜನಂ ಶೌಚಮಾರ್ಜವಮ್ |

ಬ್ರಹ್ಮಚರ್ಯಮಹಿಂಸಾ ಚ ಶಾರೀರಂ ತಪ ಉಚ್ಯತೇ || 14 ||

(ದೇವ... ಪೂಜನಂ) ಶಿವ, ವಿಷ್ಣು - ಮೊದಲಾದ ದೇವತೆಗಳನ್ನೂ ಸಾಕ್ಷಿ ಕರಾದ ಬ್ರಾಹ್ಮಣರನ್ನೂ ತಾಯಿ, ತಂದೆ, ಆಚಾರ್ಯ - ಮೊದಲಾದ ಗುರುಗಳನ್ನೂ ಹೆಚ್ಚಿನ ತಿಳಿವಳಿಕೆಯುಳ್ಳವರನ್ನೂ ಪೂಜಿಸುವದೂ (ಶೌಚಂ) ಶುಚಿತ್ವವೂ (ಆರ್ಜವಮ್) ಮನಸ್ಸಿನ ಸರಲತ್ವವೂ (ಬ್ರಹ್ಮಚರ್ಯಂ) ಸ್ತ್ರೀಸುಖಕ್ಕೆ ಮನಸ್ಸು ಮಾಡದಿರುವದೂ (ಅಹಿಂಸಾ ಚ) ಪ್ರಾಣಿಗಳನ್ನು ಪೀಡಿಸದಿರುವದೂ (ಶಾರೀರಂ) ಶರೀರದಿಂದ ಮಾಡುವ (ತಪಃ) ತಪಸ್ಸು (ಉಚ್ಯತೇ) ಎನಿಸುವದು.

ಅನುದ್ವೇಗಕರಂ ವಾಕ್ಯಂ ಸತ್ಯಂ ಪ್ರಿಯಹಿತಂ ಚ ಯತ್ |

ಸ್ವಾಧ್ಯಾಯಾಭ್ಯಸನಂ ಚೈವ ವಾಙ್ಮಯಂ ತಪ ಉಚ್ಯತೇ || 15 ||

(ಯತ್) ಯಾವದು (ಸತ್ಯಂ) ನಿಜವಾಗಿರುವದೋ (ಪ್ರಿಯಹಿತಂ ಚ) ಕೇಳುವವನಿಗೆ ಉತ್ಸಾಹವನ್ನು ಹುಟ್ಟಿಸುವದೋ ಮತ್ತು ಮುಂದೆ ಒಳ್ಳೆಯ ಫಲವನ್ನು ಕೊಡುವಂಥದ್ದಾಗಿರುವದೋ ಅಂಥ ಮತ್ತು (ಅನುದ್ವೇಗಕರಂ) ಯಾರಿಗೂ ತಳಮಳವನ್ನುಂಟುಮಾಡದಿರುವಂಥ (ವಾಕ್ಯಂ) ಮಾತೂ (ಸ್ವಾಧ್ಯಾಯಾಭ್ಯಸನಂ ಚೈವ) ವೇದ ಶಾಸ್ತ್ರಗಳ ಬಾಯಪಾಠವನ್ನು ಮಾಡುವದೂ ಕೂಡ (ವಾಙ್ಮಯಂ) ಮಾತಿನಿಂದ ಮಾಡುವ (ತಪಃ) ತಪಸ್ಸು (ಉಚ್ಯತೇ) ಎನಿಸುವದು.

ಮನಃಪ್ರಸಾದಃ ಸೌಮ್ಯತ್ವಂ ಮೌನಮಾತ್ಮವಿನಿಗ್ರಹಃ |

ಭಾವಸಂಶುದ್ಧಿತ್ಯೇತತ್ತಪೋ ಮಾನಸಮುಚ್ಯತೇ || 16 ||

(ಮನಃಪ್ರಸಾದಃ) ಮನಸ್ಸು ಸ್ವಸ್ಥವಾಗಿರುವದು (ಸೌಮ್ಯತ್ವಂ) ಅಯೋಗ್ಯವಾದ ವಿಷಯವನ್ನು ಯೋಚನೆಗೆ ತೆಗೆದುಕೊಳ್ಳದೆ ಒಳ್ಳೆಯದನ್ನೆ ಚಿಂತಿಸುತ್ತಿರುವದು (ಮೌನಂ) ಮನಸ್ಸಿನಲ್ಲಿ ಪರಮಾತ್ಮನ ವಿಚಾರವನ್ನು ಮಾಡುತ್ತಿರುವದು ಅಥವಾ ಮಾತಾಡದಿರುವದು (ಆತ್ಮವಿನಿಗ್ರಹಃ) ಮನಸ್ಸನ್ನು ವಿಷಯಗಳ ಕಡೆಗೊಲೆಯದಂತೆ ಬಿಗಿಹಿಡಿಯುವದು (ಭಾವಸಂಶುದ್ಧಿಃ) ಮನಸ್ಸಿನಲ್ಲಿ ವಂಚನೆ ಇಲ್ಲದಿರುವದು- (ಇತಿ) ಹೀಗೆ (ಏತತ್) ಈ (ತಪಃ) ತಪಸ್ಸು (ಮಾನಸಂ) ಮನಸ್ಸಿನಿಂದ ಮಾಡಿದ್ದು (ಉಚ್ಯತೇ) ಎನಿಸುವದು.

ಇವುಗಳಿಂದ ಸತ್ತ್ವಾದಿಗಳನ್ನು ಗುರ್ತಿಸುವ ಬಗೆ ಹೇಗೆಂದರೆ :—



ಶ್ರದ್ಧಯಾ ಪರಯಾ ತಪ್ತಂ ತಪಸ್ತತ್ತ್ರಿವಿಧಂ ನರೈಃ |

ಅಫಲಾಕಾಂಕ್ಷಿಭಿರ್ಯುಕ್ತೈಃ ಸಾತ್ತ್ವಿಕಂ ಪರಿಚಕ್ಷತೇ

|| 17 ||

(ಅಫಲಾಕಾಂಕ್ಷಿಭಿಃ) ಫಲವನ್ನು ಬಯಸದೆ ಇರುವಂಥ ಮತ್ತು (ಯುಕ್ತೈಃ) ಸಮಾಧಾನವಾದ ಮನಸ್ಸುಳ್ಳಂಥ (ನರೈಃ) ಮನುಷ್ಯರಿಂದ (ಪರಯಾ) ಹೆಚ್ಚಿನ (ಶ್ರದ್ಧಯಾ) ವಿಶ್ವಾಸದಿಂದ (ತಪ್ತಂ) ತಪಸ್ಸು ಮಾಡಿದಂಥ (ತತ್) ಆ (ತ್ರಿವಿಧಂ) ಶಾರೀರ, ವಾಚ್ಮಯ, ಮಾನಸ - ಎಂಬ ಮೂರು ಬಗೆಯ (ತಪಃ) ತಪಸ್ಸು (ಸಾತ್ತ್ವಿಕಂ) ಸಾತ್ತ್ವಿಕವೆಂದು (ಪರಿಚಕ್ಷತೇ) ಹೇಳುತ್ತಾರೆ.

ಸತ್ಕಾರಮಾನಪೂಜಾರ್ಥಂ ತಪೋ ದಂಭೇನ ಚೈವ ಯತ್ |

ಕ್ರಿಯತೇ ತದಿಹ ಪ್ರೋಕ್ತಂ ರಾಜಸಂ ಚಲಮಧ್ರುವಮ್

|| 18 ||

(ಸತ್ಕಾರಮಾನಪೂಜಾರ್ಥಂ) ತಾನೊಬ್ಬ ಸಾಧುವೆನಿಸಿಕೊಳ್ಳಬೇಕೆಂದೂ ಇತರರಿಂದ ತನಗೆ ಮಾನವು ದೊರೆಯಬೇಕೆಂದೂ ತನ್ನನ್ನು ಎಲ್ಲರೂ ಪೂಜಿಸುವಂತಾಗಬೇಕೆಂದೂ (ದಂಭೇನ ಚೈವ) ತಾನೊಬ್ಬ ದೊಡ್ಡವನೆಂದು ತೋರಿಸಿಕೊಳ್ಳಬೇಕೆಂಬ ಉದ್ದೇಶದಿಂದ (ಯತ್) ಯಾವ (ತಪಃ) ತಪಸ್ಸು (ಕ್ರಿಯತೇ) ಮಾಡಲ್ಪಡುವದೋ (ತತ್) ಆ ತಪಸ್ಸು (ಇಹ) ಈ ಲೋಕದಲ್ಲಿ (ಚಲಂ) ಹೊಯ್ದಾಡುತ್ತಿರುವಂಥ ಮತ್ತು (ಅಧ್ರುವಂ) ಅಲ್ಪಕಾಲವಿರುವ ಫಲವನ್ನು ಕೊಡುವಂಥ (ರಾಜಸಂ) ರಾಜಸವೆಂದು (ಪ್ರೋಕ್ತಂ) ಹೇಳುವರು.

ಮೂಢಗ್ರಾಹೇಣಾತ್ಮನೋ ಯತ್ವಿಡಯಾ ಕ್ರಿಯತೇ ತಪಃ |

ಪರಸ್ಯೋತ್ಸಾದನಾರ್ಥಂ ವಾ ತತ್ತಾಮಸಮುದಾಹೃತಮ್

|| 19 ||

(ಮೂಢಗ್ರಾಹೇಣ) ಅವಿವೇಕಪೂರ್ವಕವಾದ ನಿಶ್ಚಯದಿಂದ (ಆತ್ಮನಃ) ತನ್ನ ಶರೀರದ (ಪೀಡಯಾ) ಪೀಡೆಯಿಂದ ಎಂದರೆ ಶರೀರವನ್ನು ಬಹಳ ಘಾಸಿಗೊಳಿಸುವದರಿಂದ (ವಾ) ಅಥವಾ (ಪರಸ್ಯೋತ್ಸಾದನಾರ್ಥಂ) ಮತ್ತೊಬ್ಬನಿಗೆ ಪೀಡೆಯನ್ನುಂಟುಮಾಡಬೇಕೆಂಬ ಉದ್ದೇಶದಿಂದ (ಯತ್) ಯಾವ (ತಪಃ) ತಪಸ್ಸು (ಕ್ರಿಯತೇ) ಮಾಡಲ್ಪಡುವದೋ (ತತ್) ಆ ತಪಸ್ಸು (ತಾಮಸಂ) ತಾಮಸವೆಂದು (ಉದಾಹೃತಂ) ಹೇಳುವರು.

ದಾನದಿಂದ ಸತ್ತ್ವಾದಿಗಳನ್ನು ಗುರ್ತಿಸುವ ಬಗೆ ಹೇಗೆಂದರೆ :—

ದಾತವ್ಯಮಿತಿ ಯದ್ದಾನಂ ದೀಯತೇಽನುಪಕಾರಿಣೇ |

ದೇಶೇ ಕಾಲೇ ಚ ಪಾತ್ರೇ ಚ ತದ್ದಾನಂ ಸಾತ್ವಿಕಂ ಸ್ತೃತಮ್ || 20 ||

(ದಾತವ್ಯಂ) ಈ ದಾನವು ಅವಶ್ಯಕವಾಗಿ ನಾನು ಮಾಡತಕ್ಕದ್ದು (ಇತಿ) ಎಂದು (ಯತ್) ಯಾವ (ದಾನಂ) ದಾನವು (ಅನುಪಕಾರಿಣೇ) ತನಗೆ ಉಪಕಾರವನ್ನು ಮಾಡದೆ ಇರುವವನಿಗೆ (ದೇಶೇ) ಕುರುಕ್ಷೇತ್ರ ಮೊದಲಾದ ಪುಣ್ಯಸ್ಥಳಗಳಲ್ಲಿ (ಕಾಲೇ ಚ) ಸಂಕ್ರಾಂತಿ ಮೊದಲಾದ ಕಾಲಗಳಲ್ಲಿ (ಪಾತ್ರೇ ಚ) ಒಳ್ಳೆ ವೇದಾಧ್ಯಯನವನ್ನು ಮಾಡಿದ ಯೋಗ್ಯನಿಗೆ (ದೀಯತೇ) ಕೊಡಲ್ಪಡುವದೋ (ತತ್) ಆ (ದಾನಂ) ದಾನವು (ಸಾತ್ವಿಕಂ) ಸಾತ್ವಿಕವು (ಸ್ತೃತಮ್) ಎನಿಸುವದು.

ಯತ್ತು ಪ್ರತ್ಯುಪಕಾರಾರ್ಥಂ ಫಲಮುದ್ದಿಶ್ಯ ವಾ ಪುನಃ |

ದೀಯತೇ ಚ ಪರಿಕ್ಲಿಷ್ಟಂ ತದ್ದಾನಂ ರಾಜಸಂ ಸ್ತೃತಮ್ || 21 ||

(ಪ್ರತ್ಯುಪಕಾರಾರ್ಥಂ) ತನಗೆ ಮುಂದೆ ಅವನಿಂದ ಏನಾದರೂ ಉಪಕಾರವಾಗಬೇಕೆಂಬ ನಿರೀಕ್ಷಣೆಯಿಂದ (ವಾ ಪುನಃ) ಅಥವಾ (ಫಲಂ) ಫಲವನ್ನು (ಉದ್ದಿಶ್ಯ) ನಿರೀಕ್ಷಿಸಿಕೊಂಡು (ಯತ್ತು) ಯಾವ ದಾನವು (ಪರಿಕ್ಲಿಷ್ಟಂ) ಕೊಡಬೇಕಲ್ಲ ! ಎಂದು ಮನಸ್ಸಿಗೆ ವ್ಯಥೆಯನ್ನುಂಟು ಮಾಡಿಕೊಂಡು (ದೀಯತೇ ಚ) ದಾನಮಾಡೋಣಾಗುತ್ತದೋ (ತತ್) ಆ (ದಾನಂ) ದಾನವು (ರಾಜಸಂ) ರಾಜಸವು (ಸ್ತೃತಮ್) ಎನಿಸುವದು.

ಅದೇಶಕಾಲೇ ಯದ್ದಾನಮಪಾತ್ರೇಭ್ಯಶ್ಚ ದೀಯತೇ |

ಅಸತ್ಯತಮವಜ್ಞಾತಂ ತತ್ತಾಮಸಮುದಾಹೃತಮ್ || 22 ||

(ಯತ್) ಯಾವ (ದಾನಂ) ದಾನವು (ಅದೇಶಕಾಲೇ) ಪುಣ್ಯಸ್ಥಳ ವೆನಿಸದಿರುವ ಕಡೆ ಸಂಕ್ರಮಣ ಮೊದಲಾದ ವಿಶೇಷಗಳೇನೂ ಇಲ್ಲದ ಕಾಲದಲ್ಲಿ (ಅಪಾತ್ರೇಭ್ಯಶ್ಚ) ಮೂರ್ಖರು, ಕಳ್ಳರು - ಮೊದಲಾದ ಅಯೋಗ್ಯರಿಗೆ (ದೀಯತೇ) ಕೊಡಲ್ಪಡುವದೋ (ಅಸತ್ಯತಂ) ಒಳ್ಳೆ ಆದರವನ್ನು ಮಾಡದಿರುವಂಥ ಮತ್ತು (ಅವಜ್ಞಾತಂ) ಅವಮಾನಪೂರ್ವಕವಾಗಿ ಕೊಟ್ಟಂಥ (ತತ್) ಆ ದಾನವು (ತಾಮಸಂ) ತಾಮಸವು (ಉದಾಹೃತಂ) ಎನಿಸುವದು.

ಈ ಯಜ್ಞ, ದಾನ, ತಪಸ್ಸು - ಮೊದಲಾದವುಗಳ ಲೋಪದೋಷ ಪರಿಹಾರಕ್ಕೆ ಉಪಾಯವೇನೆಂದರೆ :-

ಓಂ ತತ್ಸದ್ವಿತಿ ನಿರ್ದೇಶೋ ಬ್ರಹ್ಮಣಸ್ತ್ರೀ ವಿಧಃ ಸ್ತೃತಃ |

ಬ್ರಾಹ್ಮಣಾಪ್ತೇನ ವೇದಾಶ್ಚ ಯಜ್ಞಾಶ್ಚ ವಿಹಿತಾಃ ಪುರಾ || 23 ||

(ಬ್ರಹ್ಮಣಃ) ಪರಬ್ರಹ್ಮವಸ್ತುವಿನ (ನಿರ್ದೇಶಃ) ಗುರ್ತಿಸುವ ಹೆಸರುಗಳು (ಓಂ) ಓಂ ಎಂದೂ (ತತ್) ತತ್ ಎಂದೂ (ಸತ್) ಸತ್ ಎಂದೂ (ಇತಿ) ಹೀಗೆ (ತ್ರಿವಿಧಃ) ಮೂರು ಬಗೆಯಾಗಿ (ಸ್ತೃತಃ) ವೇದಾಂತಶಾಸ್ತ್ರದಲ್ಲಿ ಬ್ರಹ್ಮಜ್ಞಾನಿಗಳು ಸ್ಮರಿಸಿರುವರು. ಓಂಕಾರವೆಂಬುದು ಬ್ರಹ್ಮನ ಹೆಸರೆಂಬುದನ್ನು ಹಿಂದೆ (8-13) ಹೇಳಿರುವೆನಷ್ಟೆ 'ತತ್' ಎಂದರೆ 'ಅದು' ಎಂದರ್ಥ. 'ಇದು, ಇದು' ಎಂದು ಹೇಳಿಸಿಕೊಳ್ಳುವಂಥ ಜಗತ್ತಿಗಿಂತ ಭಿನ್ನವಾಗಿ ಇದರ ಸೋಂಕಿಲ್ಲದೆ ಬೇರೆ ಇರುವದರಿಂದ ಆ ಬ್ರಹ್ಮವನ್ನು 'ತತ್' ಎಂದು ಕರೆಯುವರು. 'ಸತ್' ಎಂಬ ಮಾತಿನ ಅರ್ಥವನ್ನೂ ಹಿಂದೆ (2-16) ಹೇಳಿಯೇ ಇದ್ದೇನೆ. ಆದ್ದರಿಂದ ಓಂ, ತತ್, ಸತ್- ಎಂಬ ಈ ಮೂರೂ ಬ್ರಹ್ಮನ ಹೆಸರುಗಳು. (ತೇನ) ಈ ಹೆಸರುಳ್ಳ ಬ್ರಹ್ಮನಿಂದಲೆ (ಪುರಾ) ಸೃಷ್ಟಿಕಾಲದಲ್ಲಿ (ಬ್ರಾಹ್ಮಣಾಃ) ಕರ್ಮಗಳನ್ನು ಮಾಡುವ ಬ್ರಾಹ್ಮಣರೂ (ವೇದಾಶ್ಚ) ಕರ್ಮಕ್ಕೆ ಉಪಕರಣಗಳಾದ ವೇದಗಳೂ (ಯಜ್ಞಾಶ್ಚ) ಯಜ್ಞ ಮೊದಲಾದ ಕರ್ಮಗಳೂ (ವಿಹಿತಾಃ) ಹುಟ್ಟಿಸಲ್ಪಟ್ಟಿವೆ.

ತಸ್ಮಾದೋಮಿತ್ಯುದಾಹೃತ್ಯ ಯಜ್ಞದಾನತಪಃಕ್ರಿಯಾಃ |

ಪ್ರವರ್ತಂತೇ ವಿಧಾನೋಕ್ತಾಃ ಸತತಂ ಬ್ರಹ್ಮವಾದಿನಾಮ್ || 24 ||

(ತಸ್ಮಾತ್) ಆದ್ದರಿಂದ (ವಿಧಾನೋಕ್ತಾಃ) ಶಾಸ್ತ್ರದಲ್ಲಿ ಹೇಳಿರುವಂಥ (ಬ್ರಹ್ಮವಾದಿನಾಂ) ವೇದಾಧ್ಯಯನಸಂಪನ್ನರ (ಯಜ್ಞದಾನತಪಃಕ್ರಿಯಾಃ) ಯಜ್ಞ, ದಾನ, ತಪಸ್ಸು- ಮೊದಲಾದ ಕ್ರಿಯೆಗಳೆಲ್ಲ (ಸತತಂ) ಯಾವಾಗಲೂ (ಓಮಿತಿ) ಓಂ ಎಂದು (ಉದಾಹೃತ್ಯ) ಹೇಳಿದ ಮೇಲೆ (ಪ್ರವರ್ತಂತೇ) ನಡೆಯುವವು.

ತದಿತ್ಯನಭಿಸಂಧಾಯ ಫಲಂ ಯಜ್ಞತಪಃಕ್ರಿಯಾಃ |

ದಾನಕ್ರಿಯಾಶ್ಚ ವಿವಿಧಾಃ ಕ್ರಿಯಂತೇ ಮೋಕ್ಷಕಾಂಕ್ಷಿಭಿಃ || 25 ||

(ಮೋಕ್ಷಕಾಂಕ್ಷಿಭಿಃ) ಮೋಕ್ಷವನ್ನು ಬಯಸುವವರಿಂದ (ತತ್) 'ತತ್' ಎಂಬ ಶಬ್ದವನ್ನು (ಇತಿ) ಹೇಳಿದ ಮೇಲೆಯೇ (ಫಲಂ) ಫಲವನ್ನು (ಅನಭಿಸಂಧಾಯ) ಉದ್ದೇಶವಾಗಿಟ್ಟುಕೊಳ್ಳದೆ (ಯಜ್ಞತಪಃ ಕ್ರಿಯಾಃ) ಯಜ್ಞ, ತಪಸ್ಸು - ಮೊದಲಾದ ಕ್ರಿಯೆಗಳೂ (ವಿವಿಧಾಃ) ಬಗೆಬಗೆಯಾದ (ದಾನ

ಕ್ರಿಯಾಶ್ಚ) ದಾನರೂಪವಾದ ಕ್ರಿಯೆಗಳೂ (ಕ್ರಿಯಂತೇ) ಮಾಡಲ್ಪಡುತ್ತವೆ.

ಸದ್ಭಾವೇ ಸಾಧುಭಾವೇ ಚ ಸದಿತೈತತ್ಪ್ರಯುಜ್ಯತೇ |

ಪ್ರಶಸ್ತೇ ಕರ್ಮಣಿ ತಥಾ ಸಚ್ಚಬ್ಧಃ ಪಾರ್ಥ ಯುಜ್ಯತೇ || 26 ||

(ಸದ್ಭಾವೇ) ಇದೆಯೆಂಬರ್ಥವನ್ನು ಹೇಳುವದರಲ್ಲಿಯೂ (ಸಾಧು ಭಾವೇ ಚ) ಇದು ಯೋಗ್ಯವೆಂಬರ್ಥವನ್ನು ಹೇಳುವದರಲ್ಲಿಯೂ (ಸತ್ ಇತಿ) 'ಸತ್' ಎಂದು (ಏತತ್) ಈ ಹೆಸರು (ಪ್ರಯುಜ್ಯತೇ) ಉಪಯೋಗ ಮಾಡಲ್ಪಡುತ್ತದೆ. (ಪಾರ್ಥ) ಅರ್ಜುನನೇ, ಕೇಳು. (ತಥಾ) ಹಾಗೆಯೇ (ಸಚ್ಚಬ್ಧಃ) 'ಸತ್' ಎಂಬ ಶಬ್ದವು (ಪ್ರಶಸ್ತೇ) ಶ್ಲಾಘಾಸ್ಪದವಾದ (ಕರ್ಮಣಿ) ಕರ್ಮದಲ್ಲಿಯೂ (ಯುಜ್ಯತೇ) ಉಪಯೋಗಿಸಲ್ಪಡುತ್ತದೆ.

ಯಜ್ಞೇ ತಪಸಿ ದಾನೇ ಚ ಸ್ಥಿತಿಃ ಸದಿತಿ ಚೋಚ್ಯತೇ |

ಕರ್ಮ ಚೈವ ತದರ್ಥೀಯಂ ಸದಿತೈವಾಭಿದೀಯತೇ || 27 ||

(ಯಜ್ಞೇ) ಯಜ್ಞದಲ್ಲಿಯೂ (ತಪಸಿ) ತಪಸ್ಸಿನಲ್ಲಿಯೂ (ದಾನೇ ಚ) ದಾನದಲ್ಲಿಯೂ ಕೂಡ (ಸ್ಥಿತಿಃ) ತೊಡಗಿರುವಿಕೆಯು (ಸತ್ ಇತಿ ಚ) 'ಸತ್' ಎಂದು (ಉಚ್ಯತೇ) ತಿಳಿದವರು ಹೇಳುತ್ತಾರೆ. (ತದರ್ಥೀಯಂ) ಆ ಯಜ್ಞ ಮೊದಲಾದವುಗಳ ಸಂಬಂಧವಾಗಿ ಮಾಡುವ ಅಥವಾ ಈಶ್ವರನಿಗೆ ಪ್ರೀತಿಯಾಗಲೆಂದು ಮಾಡುವ (ಕರ್ಮ ಚೈವ) ಕರ್ಮವು ಕೂಡ (ಸತ್ ಇತಿ ಏವ) 'ಸತ್' ಎಂದೇ (ಅಭಿದೀಯತೇ) ಹೇಳಲ್ಪಡುತ್ತದೆ. ಹೀಗೆ ಒಂದೊಂದು ಮಾತಿನ ಮಾಹಾತ್ಮ್ಯವೇ ಹೀಗಿರುವಾಗ ಈ ಮೂರೂ ಕೂಡಿದ್ದರ ಮಾಹಾತ್ಮ್ಯವನ್ನು ಹೇಳತಕ್ಕದ್ದೇನು ! ಆದ್ದರಿಂದ ಯಜ್ಞ ಮೊದಲಾದ ಸಾತ್ವಿಕಕರ್ಮಗಳಲ್ಲಿ ಲೋಪಗಳೇನಾದರೂ ಆಗಿದ್ದರೂ ಅವುಗಳನ್ನು ಶ್ರದ್ಧೆಯಿಂದ ಪರಬ್ರಹ್ಮನ ನಾಮತ್ರಯಗಳ ಉಚ್ಚಾರಪೂರ್ವಕವಾಗಿ ಮಾಡಿದ್ದರೆ ಆ ಕರ್ಮಗಳ ದೋಷಗಳೆಲ್ಲ ಹೋಗಿ ಅವು ಪೂರ್ಣವೇ ಆಗುತ್ತವೆ.

ಅಶ್ರದ್ಧಯಾ ಹುತಂ ದತ್ತಂ ತಪಸ್ತಪ್ತಂ ಕೃತಂ ಚ ಯತ್ |

ಅಸದಿತೈಚ್ಯತೇ ಪಾರ್ಥ ನ ಚ ತತ್ಪ್ರೀತ್ಯ ನೋ ಇಹ || 28 ||

(ಪಾರ್ಥ) ಅರ್ಜುನನೇ, ಕೇಳು. (ಅಶ್ರದ್ಧಯಾ) ವಿಶ್ವಾಸವಿಲ್ಲದೆ ಮಾಡುವಂಥ (ಹುತಂ) ಹೋಮವೂ (ದತ್ತಂ) ದಾನವೂ (ತಪ್ತಂ) ಕಷ್ಟಪಟ್ಟು

ಮಾಡಿದ (ತಪಃ) ತಪಸ್ಸೂ ಮತ್ತು (ಯತ್ ಕೃತಂ ಚ) ಮಾಡಿದ ಸ್ತುತಿ, ನಮಸ್ಕಾರ - ಮೊದಲಾದವುಗಳೂ (ಅಸತ್) ನನ್ನನ್ನು ಪಡೆಯುವ ದಾರಿಯವಲ್ಲವಾದ್ದರಿಂದ ಅಯೋಗ್ಯವಾದದ್ದು (ಇತಿ) ಎಂದು (ಉಚ್ಯತೇ) ಹೇಳಲ್ಪಡುವವು. (ತತ್) ಆ ಅಶ್ರದ್ಧೆಯ ಕರ್ಮಗಳು (ಪ್ರೇತ್ಯ ಚ) ಸತ್ತ ಮೇಲೆ (ನ) ಯಾವ ಫಲವನ್ನೂ ಕೊಡುವದೂ ಇಲ್ಲ; (ಇಹ) ಇಲ್ಲಿ ಕೂಡ (ನ) ಯಾವ ಫಲವನ್ನೂ ಕೊಡುವದೂ ಇಲ್ಲ. ಆದ್ದರಿಂದ ಶ್ರದ್ಧೆಯಿಂದ ಮಾಡಿದ ಕರ್ಮಗಳ ಯೋಗ್ಯತೆಗೆ ತಕ್ಕ ಫಲವು ಉಂಟು. ಅವುಗಳಲ್ಲಿ ಸಾತ್ವಿಕಶ್ರದ್ಧೆಯು ಬಹಳ ಉತ್ತಮವಾದದ್ದು. ಇದರ ಜೊತೆಗೆ ಶಾಸ್ತ್ರಜ್ಞಾನವೂ ಇದ್ದರೆ ಬಂಗಾರದ ಹೂವಿಗೆ ಸುವಾಸನೆಯುಂಟಾದಂತೆ ಶೋಭಾಯಮಾನವಾಗಿರುತ್ತದೆಂಬುದನ್ನು ಮರೆಯಬಾರದು.

ಇಲ್ಲಿಗೆ ಶ್ರದ್ಧಾತ್ರಯವಿಭಾಗಯೋಗವೆಂಬ  
ಹದಿನೇಳನೆ ಅಧ್ಯಾಯವು ಮುಗಿಯಿತು.



## ಹದಿನೆಂಟನೆ ಅಧ್ಯಾಯ

ರಾಜ್ಯವನ್ನು ಗಳಿಸುವದಕ್ಕಾಗಿ ಗುರುಗಳನ್ನೂ ಹಿರಿಯರನ್ನೂ ಕೊಲ್ಲುವ ದಕ್ಕಿಂತಲೂ ತಿರಿದುಕೊಂಡಾದರೂ ಇರುವದು ಮೇಲೆಂದು ಅರ್ಜುನನು ಧನುಸ್ಸನ್ನು ಕೈಬಿಟ್ಟು ಕುಳಿತುಕೊಂಡನಷ್ಟೆ. ಇದರಿಂದ ತೋರುವದೇನೆಂದರೆ - ವೀರಕ್ಷತ್ರಿಯನಾದ ಅರ್ಜುನನಿಗೆ ಯುದ್ಧವು ಶಾಸ್ತ್ರವಿಹಿತಕರ್ಮವಾಗಿತ್ತು. ಅದರಿಂದ ಪರಹಿಂಸೆಯಾಗುವದೆಂದು ತೋರುತ್ತಲೆ ತಾನು ಆ ಶಾಸ್ತ್ರವಿಹಿತವಾದ ಕರ್ಮವನ್ನು ಸಂನ್ಯಾಸ ಮಾಡಿಬಿಡಬೇಕೆಂದು - ಎಂದರೆ ಕೈ ಬಿಡಬೇಕೆಂದು - ಅವನಿಗೆ ಮನಸ್ಸಾಯಿತು. ಹೀಗೆ ಶಾಸ್ತ್ರವಿಹಿತಕರ್ಮವನ್ನು ಸಂನ್ಯಾಸಮಾಡುವ ಪದ್ಧತಿಗೆ ಸಂನ್ಯಾಸಾಶ್ರಮವೆಂದು ಹೆಸರು. ಕರ್ಮವನ್ನು ಸಂಪೂರ್ಣವಾಗಿ ಬಿಡುವದು ಶಕ್ಯವೇ ಅಲ್ಲದಿರುವಾಗ ಕಾಷಾಯದಂಡಧಾರಿಗಳಾದ ಈ ಸಂನ್ಯಾಸಾಶ್ರಮದವರು ಕರ್ಮವಿಲ್ಲದೆ ಇರುವದು ಹೇಗೆಂದರೆ - ಅವರಿಗೆ ಚಾತುರ್ವರ್ಣ್ಯಕ್ಕೆಂದು ಗೊತ್ತಾಗಿರುವ ಶಾಸ್ತ್ರವಿಹಿತ ಕರ್ಮಗಳಿಲ್ಲವೇ ಹೊರತು ಯೋಗಸಾಧನೆಯ ಕರ್ಮಗಳು ಅವರಿಗಿದ್ದೇ ಇವೆ. ಇವೂ ಶಾಸ್ತ್ರೀಯ ಕರ್ಮಗಳಾದರೂ ಚಾತುರ್ವರ್ಣ್ಯದ ಕರ್ಮಗಳಂತೆ ಪ್ರತಿಯೊಬ್ಬನಿಗೂ ವಿಧಿಸಿದ ಕರ್ಮಗಳಲ್ಲ. ಇವು ಸಂಸಾರದಲ್ಲಿ ವಿರಕ್ತರಾದ ಕೆಲವರು ಮಾತ್ರ ಹಿಡಿಯ ತಕ್ಕವು. ಇವು ಮೋಕ್ಷಕ್ಕೆ ಹತ್ತಿರದ ಸಾಧನಗಳಾದ್ದರಿಂದ ಇವನ್ನು ಹಿಡಿದು ತನ್ನ ಕ್ಷತ್ರಿಯ ವರ್ಣಕ್ಕೆ ಗೊತ್ತಾಗಿರುವ ಪರಹಿಂಸಕವಾದ ಯುದ್ಧವೆಂಬ ಶಾಸ್ತ್ರವಿಹಿತ ಕರ್ಮವನ್ನು ಬಿಟ್ಟುಬಿಡಬೇಕೆಂಬುದು ಅರ್ಜುನನ ಅಭಿಪ್ರಾಯವಾಗಿತ್ತು. ಸಂನ್ಯಾಸ ವೆಂದೊಡನೆ ಯಾರಿಗಾದರೂ ಈ ಸಂನ್ಯಾಸವೇ ಕಣ್ಣು ಮುಂದೆ ಬಂದು ನಿಲ್ಲುವದು. ಶ್ರೀಕೃಷ್ಣನು ತನ್ನ ಉಪದೇಶದಲ್ಲಿ ಸಂನ್ಯಾಸವೆಂಬ ಶಬ್ದವನ್ನು ಅನೇಕ ವೇಳೆ ಉಪಯೋಗಿಸಿರುವದೂ ಎದ್ದು ಕಾಣುತ್ತಿದೆ. ಇದರ ಜೊತೆಗೆ ಫಲಾಪೇಕ್ಷೆಯನ್ನು ಬಿಡಬೇಕೆಂಬರ್ಥದಲ್ಲಿ ತ್ಯಾಗವೆಂಬ ಶಬ್ದದ ಪ್ರಯೋಗವೂ ಅಲ್ಲಲ್ಲಿ ಸೇರುತ್ತ ಬಂದಿರುವದು ಹೆಚ್ಚು ಸಂಶಯಕ್ಕೆ ಕಾರಣವಾಯಿತು. ಏಕೆಂದರೆ ಶಬ್ದಗಳ ಸಾಮಾನ್ಯಾರ್ಥವನ್ನು ತೆಗೆದುಕೊಂಡರೆ ಸಂನ್ಯಾಸಶಬ್ದಕ್ಕೂ ತ್ಯಾಗ ಶಬ್ದಕ್ಕೂ

'ಬಿಡುವದು' ಎಂಬ ಒಂದೇ ಅರ್ಥವಿರುವದು. ಆದ್ದರಿಂದ ಇವೆರಡರ ಅರ್ಥ ವಿಶೇಷವೇನಾದರೂ ಇದ್ದರೆ ತಿಳಿಯಬೇಕೆಂದು -

ಅರ್ಜುನ ಉವಾಚ ಅರ್ಜುನನು ಕೇಳಿದ್ದು :—

ಸಂನ್ಯಾಸಸ್ಯ ಮಹಾಬಾಹೋ ತತ್ತ್ವಮಿಚ್ಛಾಮಿ ವೇದಿತುಮ್ |

ತ್ಯಾಗಸ್ಯ ಚ ಹೃಷೀಕೇಶ ಪೃಥಕೇಶಿನಿಷೂದನ || 1 ||

(ಮಹಾಬಾಹೋ) ಉದ್ದವಾದ ತೋಳುಗಳುಳ್ಳವನೆ, (ಹೃಷೀಕೇಶ) ಇಂದ್ರಿಯಗಳೊಡೆಯನೆ, (ಕೇಶಿನಿಷೂದನ) ಕೇಶಿಯೆಂಬ ರಾಕ್ಷಸನನ್ನು ಕೊಂದವನೆ, ಹೇಳು. (ಸಂನ್ಯಾಸಸ್ಯ) ಸಂನ್ಯಾಸವೆಂಬ ಮಾತಿನ ಮತ್ತು (ತ್ಯಾಗಸ್ಯ ಚ) ತ್ಯಾಗವೆಂಬ ಮಾತಿನ (ತತ್ತ್ವಂ) ನಿಜಸ್ವರೂಪವನ್ನು (ಪೃಥಕ್) ಬೇರೆ ಬೇರೆಯಾಗಿ (ವೇದಿತುಂ) ತಿಳಿಯುವದಕ್ಕೆ (ಇಚ್ಛಾಮಿ) ಬಯಸುತ್ತೇನೆ.

ಈ ಮಾತಿಗೆ ಉತ್ತರವನ್ನು ಹೇಳುವ ನೆವದಿಂದ ತನ್ನ ಉಪದೇಶವನ್ನೆಲ್ಲ ಮುಗಿಸುವದಕ್ಕೆ ಹೊರಟು

ಶ್ರೀಭಗವಾನುವಾಚ ಶ್ರೀಕೃಷ್ಣನು ಹೇಳಿದ್ದು :—

ಕಾಮ್ಯಾನಾಂ ಕರ್ಮಣಾಂ ನ್ಯಾಸಂ ಸಂನ್ಯಾಸಂ ಕವಯೋ ವಿದುಃ |

ಸರ್ವಕರ್ಮಫಲತ್ಯಾಗಂ ಪ್ರಾಹುಸ್ತ್ಯಾಗಂ ವಿಚಕ್ಷಣಾಃ || 2 ||

(ಕಾಮ್ಯಾನಾಂ) ಫಲದ ಬಯಕೆಯಿಂದ ಮಾಡುವಂಥ ಅಶ್ವಮೇಧ ಮೊದಲಾದ (ಕರ್ಮಣಾಂ) ಕರ್ಮಗಳ (ನ್ಯಾಸಂ) ಬಿಡುವಿಕೆಯನ್ನು (ಸಂನ್ಯಾಸಂ) ಸಂನ್ಯಾಸವೆಂದು (ಕವಯಃ) ಕೆಲವರು ಪಂಡಿತರು (ವಿದುಃ) ತಿಳಿದಿರುವರು. (ಸರ್ವಕರ್ಮಫಲತ್ಯಾಗಂ) ಎಲ್ಲ ಕರ್ಮಗಳ ಫಲಾಪೇಕ್ಷೆಯನ್ನು ಬಿಡುವದನ್ನು (ತ್ಯಾಗಂ) ತ್ಯಾಗವೆಂದು (ವಿಚಕ್ಷಣಾಃ) ಇನ್ನು ಕೆಲವರು ಪಂಡಿತರು (ಪ್ರಾಹುಃ) ಹೇಳುವರು. ಫಲಗಳಿಗಾಗಿ ಏರ್ಪಟ್ಟಿರುವ ಕರ್ಮಗಳನ್ನೆ ಬಿಡುವದು ಸಂನ್ಯಾಸವೆಂದೂ ಕರ್ಮಗಳ ಫಲಗಳನ್ನು ಬಯಸದೆ ಬಿಡುವದು ತ್ಯಾಗವೆಂದೂ ಹೇಳಿರುವದರಿಂದಲೇ ಸಂನ್ಯಾಸತ್ಯಾಗಶಬ್ದಗಳೆರಡಕ್ಕೂ ಬಿಡುವದೆಂಬ ಒಂದೇ ಅರ್ಥವೆಂದು ಗೊತ್ತಾಗುವದು.

ಮುಮುಕ್ಷುಗಳು ಕರ್ಮಗಳನ್ನು ಬಿಡುವದು ಸಂನ್ಯಾಸವೆಂಬ ಮಾತಿನ ಅರ್ಥದಲ್ಲಿ ಕಾಮ್ಯಕರ್ಮಗಳು ಮಾತ್ರ ಸೇರಿರುವದೆಂದ ಮೇಲೆ ನಿತ್ಯನೈಮಿತ್ತಿಕ

ಕರ್ಮಗಳು ಆವಶ್ಯಕವಾಗಿ ಮಾಡಲೇಬೇಕಾಗಿ ಉಳಿದುಕೊಳ್ಳುವುದಾದರೂ ಸರ್ವಸಮ್ಮತವೋ ? ಎಂದರೆ

ತ್ಯಾಜ್ಯಂ ದೋಷವದಿತ್ಯೇಕೇ ಕರ್ಮ ಪ್ರಾಹುರ್ಮನೀಷಿಣಃ |

ಯಜ್ಞದಾನತಪಃಕರ್ಮ ನ ತ್ಯಾಜ್ಯಮಿತಿ ಚಾಪರೇ

|| 3 ||

(ಕರ್ಮ) ಕರ್ಮವೆಂಬುದೆಲ್ಲ (ದೋಷವತ್) ಮನುಷ್ಯನನ್ನು ಕಟ್ಟಿಗೊಳಪಡಿ ಸುವದರಿಂದ ದೋಷದಿಂದ ಕೂಡಿದ್ದು ಆದ್ದರಿಂದ (ತ್ಯಾಜ್ಯಂ) ಎಲ್ಲರೂ ಅದನ್ನು ಬಿಡತಕ್ಕದ್ದು - (ಇತಿ) ಹೀಗೆಂದು (ಏಕೇ) ಕೆಲವರು (ಮನೀಷಿಣಃ) ಪಂಡಿತರೆಂದು ಹೇಳಿಕೊಳ್ಳುವ ಸಾಂಖ್ಯರು (ಪ್ರಾಹುಃ) ಹೇಳುತ್ತಾರೆ. (ಅಪರೇ) ಮೀಮಾಂಸಕರಾದ ಇನ್ನು ಕೆಲವರು (ಯಜ್ಞದಾನತಪಃಕರ್ಮ) ಯಜ್ಞ, ದಾನ, ತಪಸ್ಸು - ಈ ಕರ್ಮಗಳು (ನ ತ್ಯಾಜ್ಯಂ) ಯಾರೂ ಬಿಡತಕ್ಕದ್ದಲ್ಲ - (ಇತಿ ಚ) ಎಂದೂ ಹೇಳುವರು.

ಇವುಗಳಲ್ಲಿ ಯಾವ ಪಕ್ಷವನ್ನು ಹಿಡಿಯಬೇಕೆಂದರೆ :—

ನಿಶ್ಚಯಂ ಶೃಣು ಮೇ ತತ್ರ ತ್ಯಾಗೇ ಭರತಸತ್ತಮ |

ತ್ಯಾಗೋ ಹಿ ಪುರುಷವ್ಯಾಘ್ರ ತ್ರಿವಿಧಃ ಸಂಪ್ರಕೀರ್ತಿತಃ

|| 4 ||

(ಭರತಸತ್ತಮ) ಭರತವಂಶದಲ್ಲಿ ಶ್ರೇಷ್ಠನಾದ ಅರ್ಜುನನೇ, ಕೇಳು. ಸಂನ್ಯಾಸವೆಂಬ ಶಬ್ದಕ್ಕೂ ತ್ಯಾಗವೆಂಬ ಶಬ್ದಕ್ಕೂ ಒಂದೇ ಅರ್ಥವೆಂದು ಈಗ ತಾನೇ ಹೇಳಿದನಷ್ಟೆ (ತತ್ರ) ಆ (ತ್ಯಾಗೇ) ಸಂನ್ಯಾಸಾತ್ಮಕವಾದ ತ್ಯಾಗವೆಂಬ ಮಾತಿನ ಅರ್ಥದ ವಿಷಯದಲ್ಲಿ (ಮೇ) ನನ್ನ (ನಿಶ್ಚಯಂ) ಗೊತ್ತುವಳಿಯನ್ನು (ಶೃಣು) ಕೇಳು. (ಪುರುಷ ವ್ಯಾಘ್ರ) ಪುರುಷಶ್ರೇಷ್ಠನಾದ ಅರ್ಜುನನೇ, ಕೇಳು. ಇದರ ಮರ್ಮವು ಸಾಮಾನ್ಯರಿಗೆ ತಿಳಿಯತಕ್ಕದ್ದಲ್ಲ ಅದೇನೆಂದರೆ ಜ್ಞಾನಿಯು ಕರ್ಮಗಳನ್ನು ಮಾಡಿದರೂ ತಾನು ಅವುಗಳ ಕರ್ತನಲ್ಲವೆಂದು ತಿಳಿದಿರುವದರಿಂದ ಅವುಗಳನ್ನೆಲ್ಲ ಅವನು ಬಿಟ್ಟಂತಾಗುವದರಲ್ಲೇನೂ ವಿಶೇಷವಿಲ್ಲದಿದ್ದರೂ ಅಜ್ಞಾನಿಗಳು ಕರ್ಮಗಳನ್ನು ಬಿಡುವದರಲ್ಲಿ (ತ್ಯಾಗೋ ಹಿ) ಆ ಬಿಡುವಿಕೆಯಾದರೂ (ತ್ರಿವಿಧಃ) ಸಾತ್ತ್ವಿಕಾದಿಗುಣಭೇದಗಳಿಂದ ಮೂರು ಬಗೆಯಾಗಿ (ಸಂಪ್ರಕೀರ್ತಿತಃ) ಶಾಸ್ತ್ರದಲ್ಲಿ ಹೇಳಲ್ಪಟ್ಟಿರುವದು.

ಆ ಗೊತ್ತುವಳಿಯೇನೆಂದರೆ :—



ಯಜ್ಞದಾನತಪಃಕರ್ಮ ನ ತ್ಯಾಜ್ಯಂ ಕಾರ್ಯಮೇವ ತತ್ |<sup>1</sup>

ಯಜ್ಞೋ ದಾನಂ ತಪಶ್ಚೈವ ಪಾವನಾನಿ ಮನೀಷಿಣಾಮ್<sup>2</sup> || 5 ||

(ಯಜ್ಞದಾನತಪಃಕರ್ಮ) ಯಜ್ಞ, ದಾನ, ತಪಸ್ಸು - ಎಂಬ ಈ ಕರ್ಮವು (ನ ತ್ಯಾಜ್ಯಂ) ಬಿಡತಕ್ಕದ್ದಲ್ಲ. (ತತ್) ಅದು (ಕಾರ್ಯ ಮೇವ) ಮಾಡಲೇ ಬೇಕಾದ್ದು. (ಯಜ್ಞಃ) ಯಜ್ಞವೂ (ದಾನಂ) ದಾನವೂ (ತಪಶ್ಚೈವ) ತಪಸ್ಸೂ ಕೂಡ (ಮನೀಷಿಣಾಮ್) ಫಲದ ಬಯಕೆಯನ್ನು ಮಾಡದೆ ಇರುವ ತಿಳಿವಳಿಕೆಯುಳ್ಳವರಿಗೆ (ಪಾವನಾನಿ) ಚಿತ್ತ ಶುದ್ಧಿಯನ್ನುಂಟುಮಾಡತಕ್ಕವುಗಳು.

ಏತಾನ್ಯಪಿ ತು ಕರ್ಮಾಣಿ ಸಂಗಂ ತ್ಯಕ್ತ್ವಾ ಫಲಾನಿ ಚ |

ಕರ್ತವ್ಯಾನೀತಿ ಮೇ ಪಾರ್ಥ ನಿಶ್ಚಿತಂ ಮತಮುತ್ತಮಮ್ || 6 ||

(ಪಾರ್ಥ) ಅರ್ಜುನನೇ, ಕೇಳು. (ಏತಾನ್ಯಪಿ ತು) ಈ ಮೇಲೆ ಹೇಳಿದ ಯಜ್ಞ, ದಾನ, ತಪಸ್ಸು - ಎಂಬ (ಕರ್ಮಾಣಿ) ಕರ್ಮಗಳು (ಸಂಗಂ) ಇವುಗಳನ್ನು ನಾನು ಮಾಡುವವನೆಂಬ ಕರ್ತೃತ್ವದ ಸಂಬಂಧವನ್ನೂ (ಫಲಾನಿ ಚ) ಅವುಗಳಿಂದಾಗುವ ಫಲಗಳ ಬಯಕೆಯನ್ನೂ (ತ್ಯಕ್ತ್ವಾ) ಬಿಟ್ಟು (ಕರ್ತವ್ಯಾನಿ) ಮಾಡತಕ್ಕವುಗಳು - (ಇತಿ) ಎಂದು (ಮೇ) ನನ್ನ (ಉತ್ತಮಂ) ಉತ್ತಮವಾದಂಥ (ನಿಶ್ಚಿತಂ) ನೆಲೆಗೆ ನಿಂತಂಥ (ಮತಂ) ಅಭಿಪ್ರಾಯವು.

ಆದ್ದರಿಂದ ಹುಟ್ಟುಸಾವುಗಳ ಕೊಂಡಿಯನ್ನು ಕಳಚಿಕೊಳ್ಳಬೇಕೆನ್ನುವವರು ತಿಳಿಯಬೇಕಾದ ಆ ತ್ಯಾಗದ ಮೂರು ಬಗೆಗಳು ಯಾವವೆಂದರೆ :—

ನಿಯತಸ್ಯ ತು ಸಂನ್ಯಾಸಃ ಕರ್ಮಣೋ ನೋಪಪದ್ಯತೇ |

ಮೋಹಾತ್ತಸ್ಯ ಪರಿತ್ಯಾಗಸ್ತಾಮಸಃ ಪರಿಕೀರ್ತಿತಃ || 7 ||

(ನಿಯತಸ್ಯ ತು) ಮಾಡಲೇಬೇಕೆಂದು ಶಾಸ್ತ್ರದಲ್ಲಿ ಹೇಳಿರುವಂಥ (ಕರ್ಮಣಃ) ಕರ್ಮಗಳ (ಸಂನ್ಯಾಸಃ) ಬಿಡುವಿಕೆಯು (ನೋಪಪದ್ಯತೇ) ಸಮಂಜಸವಾಗುವದಿಲ್ಲ. ಮಾಡಲೇಬೇಕೆಂಬ ಕರ್ಮಗಳಿಗೆ ಬಿಡುವದೆಂಬ

1. "ಯಜ್ಞೋ ದಾನಂ ತಪಃ ಕರ್ಮ" ಎಂದೂ ಪಾಠಾಂತರ. ಅರ್ಥದಲ್ಲೇನೂ ವ್ಯತ್ಯಾಸವಿಲ್ಲ.

2. "ತಮೇತಂ ವೇದಾನುವಚನೇನ ಬ್ರಾಹ್ಮಣಾ ವಿವಿಧಿಷಂತಿ ಯಜ್ಞೇನ ದಾನೇನ ತಪಸಾನಾಶಕೇನ" ಈ ಪರಬ್ರಹ್ಮನನ್ನು ಬ್ರಾಹ್ಮಣರು ನಿತ್ಯವಾದ ವೇದಾಧ್ಯಯನದಿಂದಲೂ ಯಜ್ಞದಿಂದಲೂ ದಾನದಿಂದಲೂ ತಪಸ್ಸಿನಿಂದಲೂ ತಿಳಿಯಲಪೇಕ್ಷಿಸುತ್ತಾರೆ.

ಮಾತೇ ಹೊಂದುವದಿಲ್ಲವೆಂದಂಥ (ಮೋಹಾತ್) ಮಾಡಲೇಬೇಕೆಂದು ಹೇಳಿರುವ ಆ ಕರ್ಮಗಳನ್ನು ಮಾಡದೆ ಇರಬಹುದೆಂಬ ತಪ್ಪು ತಿಳಿವಳಿಕೆಯಿಂದ (ತಸ್ಯ) ಆ ನಿತ್ಯಕರ್ಮಗಳ (ಪರಿತ್ಯಾಗಃ) ಬಿಡುವಿಕೆಯು (ತಾಮಸಃ) ತಾಮಸವೆಂದು (ಪರಿಕೀರ್ತಿತಃ) ಹೇಳಲ್ಪಡುವದು.

ದುಃಖಮಿತ್ಯೇವ ಯತ್ಕರ್ಮ ಕಾಯಕ್ಷೇಶಭಯಾತ್ಯಜೇತ್ |

ಸ ಕೃತ್ವಾ ರಾಜಸಂ ತ್ಯಾಗಂ ನೈವ ತ್ಯಾಗಫಲಂ ಲಭೇತ್ || 8 ||

ಯಾವನು (ದುಃಖಮಿತ್ಯೇವ) ಈ ಕರ್ಮವನ್ನು ಮಾಡುವದು ಕಷ್ಟವೆಂಬುದರಿಂದಲೇ (ಯತ್) ಯಾವ (ಕರ್ಮ) ಕರ್ಮವನ್ನು (ಕಾಯಕ್ಷೇಶಭಯಾತ್) ಶರೀರಕ್ಕೆ ಆಯಾಸವಾಗುವದೆಂಬ ಅಂಜಿಕೆಯಿಂದ (ತ್ಯಜೇತ್) ಬಿಡುತ್ತಾನೋ (ಸಃ) ಅವನು (ರಾಜಸಂ) ರಜೋಗುಣದ ಸಂಬಂಧವಾದ (ತ್ಯಾಗಂ) ಆ ತ್ಯಾಗವನ್ನು (ಕೃತ್ವಾ) ಮಾಡಿದರೆ (ತ್ಯಾಗಫಲಂ) ಕರ್ಮವನ್ನು ಅಕರ್ಮದೃಷ್ಟಿಯಿಂದ ತ್ಯಾಗಮಾಡುವದರಿಂದ ಬರುವ ಫಲವಾದ ಮೋಕ್ಷವನ್ನು (ನೈವ ಲಭೇತ್) ಪಡೆಯುವದೇ ಇಲ್ಲ.

ಕಾರ್ಯಮಿತ್ಯೇವ ಯತ್ಕರ್ಮ ನಿಯತಂ ಕುರುತೇಽರ್ಜುನ |

ಸಂಗಂ ತ್ಯಕ್ತ್ವಾ ಫಲಂ ಚೈವ ಸ ತ್ಯಾಗಃ ಸಾತ್ವಿಕೋ ಮತಃ || 9 ||

(ಅರ್ಜುನ) ಅರ್ಜುನನೇ, ಕೇಳು. ಯಾವನು (ನಿಯತಂ) ಮಾಡಲೇಬೇಕೆಂದು ಗೊತ್ತಾಗಿರುವಂಥ (ಯತ್) ಯಾವ (ಕರ್ಮ) ಕರ್ಮವನ್ನು (ಕಾರ್ಯಮಿತ್ಯೇವ) ಇದು ನನ್ನ ಕರ್ತವ್ಯವೆಂದೇ (ಸಂಗಂ) ನಾನು ಮಾಡುವೆನೆಂಬ ಅಭಿಮಾನವನ್ನೂ (ಫಲಂ ಚೈವ) ಫಲದ ಬಯಕೆಯನ್ನೂ ಕೂಡ (ತ್ಯಕ್ತ್ವಾ) ಬಿಟ್ಟು (ಕುರುತೇ) ಮಾಡುತ್ತಾನೋ (ಸಃ) ಆ (ತ್ಯಾಗಃ) ಬಿಡುವಿಕೆಯು (ಸಾತ್ವಿಕಃ) ಸಾತ್ವಿಕವೆಂದು (ಮತಃ) ಅಭಿಪ್ರಾಯವು. ಇಲ್ಲಿ ತಿಳಿಯಬೇಕಾದ ಮತ್ತೊಂದು ವಿಷಯವೇನೆಂದರೆ ತಾಮಸತ್ಯಾಗದಲ್ಲಿಯೂ ರಾಜಸತ್ಯಾಗದಲ್ಲಿಯೂ ಕರ್ಮವೇ ಬಿಟ್ಟು ಹೋಗಿದೆ; ಸಾತ್ವಿಕತ್ಯಾಗದಲ್ಲಿ ಅಭಿಮಾನವೂ ಫಲಾಪೇಕ್ಷೆಯೂ ಮಾತ್ರ ಬಿಟ್ಟುಹೋಗಿದೆ. ಹೀಗೆ ಭೇದವಿದ್ದರೂ ಬಿಟ್ಟು ಹೋಗಿರುವಿಕೆಯು ಎರಡರಲ್ಲಿಯೂ ಸಾಮಾನ್ಯವೆಂಬುದನ್ನು ಲಕ್ಷ್ಯದಲ್ಲಿಟ್ಟುಕೊಳ್ಳಬೇಕು.

ಈ ಸಾತ್ತ್ವಿಕತ್ಯಾಗದಿಂದ ಚಿತ್ತಶುದ್ಧಿಯಾಗಿ ಮನಸ್ಸು ಆತ್ಮ ವಿಚಾರದ ಕಡೆಗೆ ಹರಿದು ಅವನು ಎಂಥ ಒಳ್ಳೆ ಸ್ಥಿತಿಗೆ ಬರುವನೆಂದರೆ :—

ನ ದ್ವೇಷ್ಚೈ ಕುಶಲಂ ಕರ್ಮ ಕುಶಲೇ ನಾನುಷಜ್ಜತೇ |

ತ್ಯಾಗೀ ಸತ್ತ್ವಸಮಾವಿಷ್ಟೋ ಮೇಧಾವೀ ಚಿನ್ನಸಂಶಯಃ || 10 ||

(ತ್ಯಾಗೀ) ಸಾತ್ತ್ವಿಕತ್ಯಾಗಿಯು - ಎಂದರೆ ತಾನು ಮಾಡುವವನೆಂಬ- ಅಭಿಮಾನವೂ ಇಂಥದ್ದೊಂದು ಫಲವಾಗಬೇಕೆಂಬ ಬಯಕೆಯೂ ಇಲ್ಲದೆ ತನ್ನ ಕರ್ತವ್ಯವೆಂದು ಮಾಡುತ್ತಿರುವವನು (ಸತ್ತ್ವಸಮಾವಿಷ್ಟಃ) ಮೂರು ದಿನದ ಬಾಳಿನವು ಯಾವವೆಂದೂ ಯಾವಾಗಲೂ ಇರುವದು ಯಾವದೆಂದೂ ವಿಂಗಡಿಸಿ ತಿಳಿಯುವ ಸತ್ತ್ವಗುಣದಿಂದ ತುಂಬಿ ತುಳುಕುವವನಾಗಿ (ಮೇಧಾವೀ) ಆದ್ದರಿಂದಲೇ ಆತ್ಮಸ್ವರೂಪವನ್ನರಿಯುವ ಬುದ್ಧಿಯುಳ್ಳವನಾಗಿ (ಚಿನ್ನಸಂಶಯಃ) ಆದ್ದರಿಂದಲೇ ಆತ್ಮಜ್ಞಾನದ ಹೊರತು ಇನ್ನೇನಾದರೂ ತನ್ನನ್ನು ಪಾರುಮಾಡುವದೆಂಬ ಸಂಶಯವಿಲ್ಲದವನಾಗಿ (ಅಕುಶಲಂ) ತನ್ನನ್ನು ಸಂಸಾರವೆಂಬ ಕೊರಕಲಿಗೆ ತಳ್ಳುವ (ಕರ್ಮ) ಕಾಮ್ಯಕರ್ಮವನ್ನು (ನ ದ್ವೇಷ್ಚೈ) ದ್ವೇಷಿಸುವದಿಲ್ಲ - ಎಂದರೆ ಇದು ತನಗೆ ಗಂಟುಬಿತ್ತೆಂದು ವ್ಯಥೆಗೊಂಡು ಏನಾದರೂ ಮಾಡಿ ಇದನ್ನು ದೂರಮಾಡಬೇಕೆನ್ನುವದಿಲ್ಲ. (ಕುಶಲೇ) ತನ್ನ ಚಿತ್ತ ಶುದ್ಧಿಯನ್ನು ಮಾಡಿಕೊಡುವಂಥ ನಿತ್ಯಕರ್ಮಗಳಲ್ಲಿ (ನಾನುಷಜ್ಜತೇ) ಅತಿ ಪ್ರೀತಿಯನ್ನು ಮಾಡುವದಿಲ್ಲ. ಏಕೆಂದರೆ ತನ್ನ ಸತ್ತ್ವಗುಣಪ್ರಭಾವದಿಂದ ತಾನು ಯಾವ ಕರ್ಮವನ್ನೂ ಮಾಡುವ ಕರ್ತನಲ್ಲವೆಂದು ತಿಳಿಯುವದರಿಂದ ಅವನು ಸರ್ವಕರ್ಮಗಳನ್ನೂ ಮನಸ್ಸಿನಿಂದ ಸಂನ್ಯಾಸಮಾಡಿ ಜ್ಞಾನನಿಷ್ಠೆಯಲ್ಲಿರುವವ ನಾಗಿರುವನು.

ಯಾರು ತನಗಿರುವ ದೇಹಾಭಿಮಾನದಿಂದ ಆತ್ಮನ ಅಕರ್ತೃತ್ವವನ್ನರಿಯ ಲಾರರೂ ಅವರೇನು ಮಾಡಬೇಕೆಂದರೆ :—

ನ ಹಿ ದೇಹಭೃತಾ ಶಕ್ಯಂ ತ್ಯಕ್ತುಂ ಕರ್ಮಾಣ್ಯಶೇಷತಃ |

ಯಸ್ತು ಕರ್ಮಫಲತ್ಯಾಗೀ ಸ ತ್ಯಾಗೀತ್ಯಭಿಧೀಯತೇ || 11 ||

(ದೇಹಭೃತಾ) ದೇಹವನ್ನು ಧರಿಸಿಕೊಂಡಿರುವವನಿಂದ - ಎಂದರೆ ಆತ್ಮನ ಅಕರ್ತೃತ್ವಜ್ಞಾನವುಳ್ಳವರು ಕೂಡ ಎಲ್ಲರಂತೆ ದೇಹವನ್ನು ಧರಿಸಿಕೊಂಡಿರುವಂತೆ ಕಂಡರೂ ಅವರಿಗೆ ದೇಹಾಭಿಮಾನವಿರುವದಿಲ್ಲ. ಹಾಗಿಲ್ಲದೆ ದೇಹಾತ್ಮಭಾವದ

ಕಲೆಯುಳ್ಳವರಿಂದ - (ಕರ್ಮಾಣಿ) ಕರ್ಮಗಳನ್ನು (ಅಶೇಷತಃ) ಏನೂ ಉಳಿಯದಂತೆ (ತ್ಯಕ್ತುಂ) ಬಿಡುವದಕ್ಕೆ (ನ ಹಿ ಶಕ್ಯಂ) ಸಾಧ್ಯವೇ ಅಲ್ಲ ದೇಹಕ್ಕೂ ಕರ್ಮಗಳಿಗೂ ಗಂಟು. ಆದ್ದರಿಂದ ದೇಹವೇ ಆತ್ಮವೆಂಬ ಭಾವನೆ ಹೋಗುತ್ತಲೆ ಅದರ ಜೊತೆಯಲ್ಲಿಯೇ ಕರ್ತೃತ್ವವೂ ಕಾಲಿಗೆ ಬುದ್ಧಿಯನ್ನು ಹೇಳುತ್ತದೆ. ದೇಹದಲ್ಲಿ ಆತ್ಮಭಾವವಿರುವವರೆಗೂ ಆತ್ಮನಿಗೆ ಕರ್ತೃತ್ವವು ಬಿಟ್ಟಿದ್ದಲ್ಲ ಆ ಕರ್ತೃತ್ವವೆಂಬ ವಿಷದ ವೇಗವನ್ನಿಳಿಸುವದಕ್ಕೇನು ಮಾಡಬೇಕೆಂದರೆ (ಯಸ್ತು) ಯಾವನು (ಕರ್ಮಫಲತ್ಯಾಗೀ) ಕರ್ಮವನ್ನು ಮಾಡಿದರೂ ಅದರ ಫಲದ ಬಯಕೆಯನ್ನೂ ಬಿಡುತ್ತಾನೋ (ಸಃ) ಅವನು (ತ್ಯಾಗೀ) ಕರ್ಮವನ್ನು ಮಾಡಿದರೂ ಮಾಡದವನು (ಇತಿ) ಎಂದು (ಅಭಿದೀಯತೇ) ಹೇಳಿಸಿಕೊಳ್ಳುತ್ತಾನೆ. ಕರ್ಮವು ಫಲದ ಮೂಲಕವಾಗಿ ತಾನೆ ಬಂಧಕವನ್ನುಂಟುಮಾಡುವದು? ಆ ಫಲವನ್ನೆ ಬಯಸದೆ ಹೋದರೆ ಕರ್ಮವನ್ನು ಬಿಟ್ಟ ಫಲವೆ ದೊರೆತಂತಾಗುವದು.

ಕರ್ಮವನ್ನು ಅಕರ್ಮವೆಂದರಿಯುವದರ ಮೂಲಕ ಎಲ್ಲ ಕರ್ಮಗಳನ್ನೂ ಬಿಡುವದರ ಫಲಕ್ಕೂ ಬರೀ ಫಲದ ಅಪೇಕ್ಷೆಯನ್ನು ಬಿಡುವದರ ಫಲಕ್ಕೂ ವ್ಯತ್ಯಾಸವೇನೆಂದರೆ :—

ಅನಿಷ್ಟಮಿಷ್ಟಂ ಮಿಶ್ರಂ ಚ ತ್ರಿವಿಧಂ ಕರ್ಮಣಃ ಫಲಮ್ |

ಭವತ್ಯತ್ಯಾಗಿನಾಂ ಪ್ರೇತ್ಯ ನ ತು ಸಂನ್ಯಾಸಿನಾಂ ಕ್ವಚಿತ್ || 12 ||

(ಅತ್ಯಾಗಿನಾಂ) ಕರ್ಮವನ್ನು ಅಕರ್ಮದೃಷ್ಟಿಯಿಂದ ಪೂರ್ಣವಾಗಿ ಬಿಟ್ಟವರಾಗದೆ ಫಲದ ಬಯಕೆಯನ್ನು ಮಾತ್ರ ಬಿಟ್ಟವರಿಗೆ ಆ ಕರ್ಮದಿಂದ ಒಂದು ವಿಶೇಷ ಫಲವೇನು ಆಗದಿದ್ದರೂ (ಕರ್ಮಣಃ) ಪುಣ್ಯಪಾಪರೂಪವಾದ ಕರ್ಮದ (ಫಲಂ) ಫಲವು (ಪ್ರೇತ್ಯ) ಅವರು ಸತ್ತ ಮೇಲೆ (ಅನಿಷ್ಟಂ) ನರಕ ರೂಪವಾದ ಅಥವಾ ಪಶುಪಕ್ಷಿಯ ಹುಟ್ಟಿನ ರೂಪವಾದ ಬೇಡವೆನಿಸುವಂಥದ್ದೂ (ಇಷ್ಟಂ) ದೇವತಾಜನ್ಮರೂಪವಾದ ಬೇಕೆನಿಸುವಂಥದ್ದೂ (ಮಿಶ್ರಂ ಚ) ಮನುಷ್ಯ ಜನ್ಮರೂಪವಾದ ನಡುವಣ ಮೆಟ್ಟಿಲಿನದು - ಹೀಗೆ (ತ್ರಿವಿಧಂ) ಮೂರು ಬಗೆಯಾಗಿ (ಭವತಿ) ಆಗುತ್ತದೆ. (ಸಂನ್ಯಾಸಿನಾಂ ತು) ಕರ್ಮವನ್ನು ಅಕರ್ಮವೆಂದು ತಿಳಿಯುತ್ತ ಕರ್ಮಗಳ ಸೋಂಕೇ ಇಲ್ಲದವರಿಗಾದರೋ (ನ ಕ್ವಚಿತ್) ಯಾವದೊಂದಿಷ್ಟು ಫಲವೂ ಗಂಟು ಬೀಳುವದಿಲ್ಲ. ಆದ್ದರಿಂದ ಅವರಿಗೆ ಮುಂದೆ ಯಾವ ಹುಟ್ಟಿನ ತೊಂದರೆಯೂ ಇಲ್ಲ.

ಯಾವವುಗಳಲ್ಲಿ ತಾನೆಂಬ ಅಭಿಮಾನವನ್ನು ತಳೆದರೆ ಕರ್ಮದ ಸೋಂಕು ತಗಲುವದೋ ಅಂಥ ಕರ್ಮದ ಕಾರಣಗಳನ್ನು ಹೇಳುತ್ತೇನೆ, ಕೇಳು :—

ಪಂಚೈತಾನಿ ಮಹಾಬಾಹೋ ಕಾರಣಾನಿ ನಿಬೋಧ ಮೇ |<sup>1</sup>

ಸಾಂಖ್ಯೇ ಕೃತಾಂತೇ ಪ್ರೋಕ್ತಾನಿ ಸಿದ್ಧಯೇ ಸರ್ವಕರ್ಮಣಾಮ್ || 13 ||

(ಮಹಾಬಾಹೋ) ಅರ್ಜುನನೇ, ಕೇಳು. (ಸರ್ವಕರ್ಮಣಾಮ್ ) ಎಲ್ಲ ಬಗೆಯ ಕರ್ಮಗಳ (ಸಿದ್ಧಯೇ ) ನೆರವೇರುವಿಕೆಗಾಗಿ (ಕೃತಾಂತೇ ) ಯಾವದ ರಲ್ಲಿ ಕರ್ಮಗಳ ಫಲವೆಲ್ಲ ಅಡಕವಾಗಿ ಹೋಗುವದೋ ಅಂಥದ್ದಾದ (ಸಾಂಖ್ಯೇ ) ತಿಳಿಯಬೇಕಾದ ಪದಾರ್ಥಗಳನ್ನೆಲ್ಲ ವಿಚಾರಕ್ಕೆ ತೆಗೆದುಕೊಂಡು ಹೇಳಿರುವ ವೇದಾಂತಜ್ಞಾನದಲ್ಲಿ (ಪ್ರೋಕ್ತಾನಿ) ಹೇಳಿರುವಂಥ (ಏತಾನಿ) ಈ ಮುಂದೆ ಹೇಳುವ (ಪಂಚ ) ಐದು (ಕಾರಣಾನಿ) ಕರ್ಮಸಾಧನಗಳನ್ನು (ಮೇ) ನನ್ನ ಮಾತಿನಿಂದ (ನಿಬೋಧ ) ತಿಳಿ.

ಅವು ಯಾವವೆಂದರೆ :—

ಅಧಿಷ್ಠಾನಂ ತಥಾ ಕರ್ತಾ ಕರಣಂ ಚ ಪೃಥಗ್ವಿಧಮ್ |

ವಿವಿಧಾಶ್ಚ ಪೃಥಕ್ಕ್ಷೇಷ್ವಾ ದೈವಂ ಚೈವಾತ್ರ ಪಂಚಮಮ್ || 14 ||

(ಅಧಿಷ್ಠಾನಂ) ಬಯಕೆ, ಹಗೆತನ, ಸುಖ, ದುಃಖ - ಮೊದಲಾದವುಗಳೆಲ್ಲ ತೋರಿಸಿಕೊಳ್ಳುವುದಕ್ಕೆ ಆಶ್ರಯವಾಗಿರುವ ದೇಹವೂ (ತಥಾ ) ಆ ಶರೀರದಂತೆಯೇ ಅನಾತ್ಮನಾಗಿ (ಕರ್ತಾ ) ದೇಹದಲ್ಲಿ ನಾನು ಮಾಡುವವನೆಂದು ತೋರಿಕೊಳ್ಳುತ್ತ ತಾನೇ ಆತ್ಮವೆಂದು ಕಾಣುವಂತೆ 'ನಾನು, ನಾನು' ಎಂದು ಎದ್ದು ಕಾಣುವ ಅಹಂಕಾರವೂ (ಪೃಥಗ್ವಿಧಂ) ಬೇರೆಬೇರೆಯಾಗಿರುವ (ಕರಣಂ ಚ ) ಮುಟ್ಟುವಿಕೆ, ನೋಡುವಿಕೆ, ಕೇಳುವಿಕೆ, ರುಚಿ ನೋಡುವಿಕೆ, ಮೂಸುವಿಕೆ - ಎಂಬ ಐದು ಜ್ಞಾನೇಂದ್ರಿಯಗಳು ; ಮಾತು, ಕೈ, ಕಾಲು, ಪಾಯು, ಉಪಸ್ಥ - ಎಂಬ ಐದು ಕರ್ಮೇಂದ್ರಿಯಗಳು, ಇದೇನೋ ಒಂದು ಪದಾರ್ಥವೆಂದು ಸಾಮಾನ್ಯವಾಗಿ ತಿಳಿಯುವ ಮನಸ್ಸು, ಇದಿಂಥ ಪದಾರ್ಥವೆಂದು ಗೊತ್ತಾಗಿ ತಿಳಿಯುವ ಬುದ್ಧಿ- ಈ ಹನ್ನೆರಡು ಸಾಧನಗಳೂ (ವಿವಿಧಾಶ್ಚ) ಬೇರೆ ಬೇರೆ ಬಗೆಯಾದ (ಪೃಥಕ್ಕ್ಷೇಷ್ವಾಃ) ಪ್ರಾಣ, ಅಪಾನ - ಮೊದಲಾದ

1. "ಪಂಚೇಮಾನಿ" ಎಂದು ಪಾಠಾಂತರ, ಅರ್ಥವ್ಯತ್ಯಾಸವೇನೂ ಇಲ್ಲ.

ವಾಯುಗಳ ಸಂಬಂಧವಾದ ಆಕಳಿಸುವದು, ಸೀನುವದು - ಮೊದಲಾದ ಕೆಲಸಗಳೂ (ಅತ್ರ) ಈ ಮೇಲೆ ಹೇಳಿದ ನಾಲ್ಕು ಬಗೆಗಳಿಗೂ ಸಾಮರ್ಥ್ಯವನ್ನು ಕೊಡುವ (ಪಂಚಮಂ) ಐದನೆಯದಾದ (ದೈವಂ ಚೈವ) ದೇಹದ ದೇವತೆಯಾದ ಪೃಥಿವಿಯೂ, ಅಹಂಕಾರಕ್ಕೆ ಅಭಿಮಾನಿಯಾದ ರುದ್ರನೂ ಆದ ರಂತೆಯೇ ಎಲ್ಲವುಗಳ ಅಭಿಮಾನದೇವತೆಗಳೂ- ಹೀಗೆ ಐದು ಕಾರಣಗಳಿರುವವು

ಶರೀರವಾಙ್ಮನೋಭಿಯತ್ಕರ್ಮ ಪ್ರಾರಭತೇ ನರಃ |

ನ್ಯಾಯ್ಯಂ ವಾ ವಿಪರೀತಂ ವಾ ಪಂಚೈ ತೇ ತಸ್ಯ ಹೇತವಃ || 15 ||

(ನರಃ) ಮನುಷ್ಯನು (ಶರೀರವಾಙ್ಮನೋಭಿಃ) ಶರೀರದಿಂದಲೂ ಮಾತಿನಿಂದಲೂ ಮನಸ್ಸಿನಿಂದಲೂ (ನ್ಯಾಯಂ ವಾ) ಶಾಸ್ತ್ರಕ್ಕೆ ಸಮ್ಮತವಾದದ್ದೂ (ವಿಪರೀತಂ ವಾ) ಶಾಸ್ತ್ರಕ್ಕೆ ಸಮ್ಮತವಿಲ್ಲದ್ದೂ ಆದ (ಯತ್) ಯಾವ (ಕರ್ಮ) ಕರ್ಮವನ್ನು (ಪ್ರಾರಭತೇ) ಮೊದಲು ಮಾಡುತ್ತಾನೋ (ತಸ್ಯ) ಆ ಕರ್ಮಕ್ಕೆ (ಏತೇ) ಈ (ಪಂಚ) ಐದು (ಹೇತವಃ) ಕಾರಣಗಳು.

ಹೀಗೆ ಕರ್ಮವೆಂಬುದು ಒಂದು ಬಗೆಯಿಂದ ನೋಡಿದರೆ ಐದು ಕಾರಣಗಳಿಂದಲೂ ಇನ್ನೊಂದು ಬಗೆಯಿಂದ ನೋಡಿದರೆ ಮೂರು ಅವಯವಗಳಿಂದಲೂ ನಡೆದರೂ —

ತತ್ರೈವಂ ಸತಿ ಕರ್ತಾರಮಾತ್ಮಾನಂ ಕೇವಲಂ ತು ಯಃ |

ಪಶ್ಯತ್ಯಕೃತಬುದ್ಧಿತ್ವಾನ್ ಸ ಪಶ್ಯತಿ ದುರ್ಮತಿಃ || 16 ||

(ತತ್ರ) ಈ ಕರ್ಮದ ವಿಷಯದಲ್ಲಿ (ಏವಂ ಸತಿ) ಹೀಗೆ ಐದು ಕಾರಣಗಳು ಮಾತ್ರ ಸಂಬಂಧಪಟ್ಟಿರುವಾಗ (ಯಃ) ಯಾವನು (ಅಕೃತಬುದ್ಧಿತ್ವಾತ್) ವೇದಾಂತಶಾಸ್ತ್ರದಿಂದಲೂ ಗುರುಗಳ ಉಪದೇಶದಿಂದಲೂ ಬುದ್ಧಿಗೆ ಸಂಸ್ಕಾರವಾಗದೆ ಇರುವದರ ಫಲವಾಗಿ (ಕೇವಲಂ ತು) ಶುದ್ಧನಾದ (ಆತ್ಮಾನಂ) ಆತ್ಮನನ್ನು (ಕರ್ತಾರಂ) ಮಾಡುವವನನ್ನಾಗಿ (ಪಶ್ಯತಿ) ನೋಡುತ್ತಾನೋ (ಸಃ) ಆ (ದುರ್ಮತಿಃ) ಕರ್ಮದ ಕಾರಣಗಳಾದ ದೇಹ ಮೊದಲಾದವುಗಳನ್ನೆ ತಾನೆಂದು ಭ್ರಮಿಸಿದವನಾಗಿ ಯಾವಾಗಲೂ ಹುಟ್ಟು ಸಾವುಗಳಿಗೇ ಕಾರಣವಾದ ಕ್ಷುದ್ರವಾದ ಬುದ್ಧಿಯುಳ್ಳವನು (ನ ಪಶ್ಯತಿ) ನೋಡಿದ ಹಾಗಲ್ಲ. ಕಣ್ಣಿನ

ದೋಷವುಳ್ಳವನು ಇಬ್ಬರು ಚಂದ್ರರನ್ನು ನೋಡಿದರೆ ಅಥವಾ ಮೋಡಗಳು ಓಡಾಡುತ್ತಿರುವದನ್ನರಿಯದೆ ಚಂದ್ರನೇ ಓಡುತ್ತಿರುವನೆಂದರೆ ಅಥವಾ ತನ್ನ ವಾಹನವು ಓಡುತ್ತಿರುವುದನ್ನು ನೋಡಿಯೂ ತಾನೇ ವೇಗವಾಗಿ ಹೋಗುತ್ತಿರುವನೆಂದು ತಿಳಿದರೆ ಹೇಗೆ ಅದು ಭ್ರಮೆಯೋ ಆತ್ಮನನ್ನು ಕರ್ಮದ ಕಾರಣನೆಂದು ತಿಳಿದದ್ದು ಹಾಗೆಯೇ ಭ್ರಮೆ.

ಇನ್ನು ಚೆನ್ನಾಗಿ ನೋಡುವವನು ಯಾರೆಂದರೆ :—

ಯಸ್ಯ ನಾಹಂಕೃತೋ ಭಾವೋ ಬುದ್ಧಿಯಸ್ಯ ನ ಲಿಪ್ಯತೇ |

ಹತ್ವಾಪಿ ಸ ಇಮಾನ್ ಲೋಕಾನ್ಹಂತಿ ನ ನಿಬದ್ಧತೇ || 17 ||

(ಯಸ್ಯ) ವೇದಾಂತಶಾಸ್ತ್ರದ ಅಧ್ಯಯನದಿಂದ ಮತ್ತು ಗುರುಗಳ ಉಪದೇಶದಿಂದ ಚಿತ್ತಶುದ್ಧಿಯಾದ ಯಾವನಿಗೆ (ಅಹಂಕೃತಃ) ಕರ್ಮದ ಸಾಧನಗಳಾದ ದೇಹ ಮೊದಲಾದವುಗಳಲ್ಲಿ ನಾನೆಂಬ ಅಭಿಮಾನದ (ಭಾವಃ) ಮನಸ್ಸಿನ ಕಲ್ಪನೆಯು (ನ) ಇಲ್ಲವೋ ಮತ್ತು (ಯಸ್ಯ) ಯಾವನಿಗೆ (ಬುದ್ಧಿಃ) ಬುದ್ಧಿಯು (ನಲಿಪ್ಯತೇ) ಇಂಥ ಕರ್ಮವನ್ನು ನಾನು ಮಾಡಿದನೆಂದೂ ಇಂಥ ಫಲವನ್ನು ನಾನು ಅನುಭವಿಸುವೆನೆಂದೂ ಕರ್ಮದ ಅಥವಾ ಕರ್ಮಫಲದ ಸೋಂಕನ್ನು ಹೊಂದುವದಿಲ್ಲವೋ, ಅವನು ನಿಜಸ್ಥಿತಿಯನ್ನು ನೋಡುವನು. (ಸಃ) ಅವನು (ಇಮಾನ್) ಈ (ಲೋಕಾನ್) ಎಲ್ಲ ಪ್ರಾಣಿಗಳನ್ನೂ (ಹತ್ವಾಪಿ) ಕೊಂದರೂ ಕೂಡ (ನ ಹಂತಿ) ಅವನು ಕೊಂದವನಾಗುವದಿಲ್ಲ ಮತ್ತು (ನ ನಿಬದ್ಧತೇ) ಅದರ ಫಲದ ಕಟ್ಟಿಗೆ ಬೀಳುವದಿಲ್ಲ ಕರ್ಮದ ಕಾರಣಗಳಾದ ದೇಹ ಮೊದಲಾದವುಗಳನ್ನೆ ಆತ್ಮವೆಂದು ತಪ್ಪು ತಿಳಿದುಕೊಂಡಿರುವವರಿಗೆ ಅವನು ಕೊಂದನೆಂದು ಅಭಿಪ್ರಾಯವಾಗುವದನ್ನು ಲಕ್ಷ್ಯದಲ್ಲಿಟ್ಟು ಕೊಂಡು 'ಕೊಂದರೂ ಕೂಡ' ಎಂದು ಹೇಳಿದ್ದಾಗಿದೆಯೇ ಹೊರತು ಶುದ್ಧಾತ್ಮನನ್ನೇ ತಾನೆಂದು ತಿಳಿದಿರುವವನು ಯಾರನ್ನೂ ಕೊಲ್ಲುವದೂ ಇಲ್ಲ; ಯಾವ ಕಟ್ಟಿಗೂ ಒಳಪಡುವದೂ ಇಲ್ಲ. ನೀನು ಗುರುಹಿರಿಯರನ್ನು ಕೊಂದ ಪಾಪವನ್ನು ಕಟ್ಟಿಕೊಳ್ಳಲಾರೆನೆನ್ನುತ್ತೀಯಲ್ಲ! ದೇಹ ಮೊದಲಾದವುಗಳನ್ನು ಆತ್ಮವೆಂದು ತಿಳಿದಿರುವವರೆಗೂ ನೀನು ಕೊಲ್ಲುವವನಾಗುತ್ತೀಯೇ ಹೊರತು ಶುದ್ಧಾತ್ಮನ ಜ್ಞಾನವನ್ನು ಪಡೆದುಕೊಂಡರೆ ಕೊಲ್ಲುವವನಾಗುವದೂ ಇಲ್ಲ; ಅದರ ಒಳ್ಳೆಯ ಅಥವಾ ಕೆಟ್ಟ ಫಲಗಳ ಬಿಗಿತಕ್ಕೆ ಸಿಕ್ಕುವದೂ ಇಲ್ಲ.

ಈ ಅಭಿಪ್ರಾಯವನ್ನು ಹಿಗ್ಗಿಸಿ ತಿಳಿಸುವದಕ್ಕಾಗಿ ಕ್ರಿಯೆಯ ಸಾಧನಗಳು ಯಾವವೆಂಬುದನ್ನು ಇನ್ನೊಂದು ಬಗೆಯಿಂದ ತಿಳಿಸುತ್ತೇನೆ.

ಜ್ಞಾನಂ ಜ್ಞೇಯಂ ಪರಿಜ್ಞಾತಾ ತ್ರಿವಿಧಾ ಕರ್ಮಚೋದನಾ |

ಕರಣಂ ಕರ್ಮ ಕರ್ತೇತಿ ತ್ರಿವಿಧಃ ಕರ್ಮಸಂಗ್ರಹಃ

|| 18 ||

(ಜ್ಞಾನಂ) ಸಾಮಾನ್ಯವಾಗಿ ಎಲ್ಲವನ್ನೂ ತಿಳಿಯುವ ತಿಳಿವಳಿಕೆ, (ಜ್ಞೇಯಂ) ಸಾಮಾನ್ಯವಾಗಿ ತಿಳಿಯಬರುವ ಎಲ್ಲ ವಸ್ತುಗಳು, (ಪರಿಜ್ಞಾತಾ) ನಾನು ಇದನ್ನು ತಿಳಿಯುವವನೆಂಬ ಜೀವ - ಹೀಗೆ (ಕರ್ಮ ಚೋದನಾ) ಕರ್ಮಕ್ಕೆ ಕೈ ಹಾಕುವಂತೆ ಪ್ರೇರಿಸುವವುಗಳು (ತ್ರಿವಿಧಾ) ಮೂರು ಬಗೆಯಾಗಿರುವವು. ಮನುಷ್ಯನು ಕರ್ಮಕ್ಕೆ ತೊಡಗುವಾಗ ಈ ಮೂರೂ ಸೇರಿ ಅವನನ್ನು ಪ್ರೇರಿಸುವವು. ಇನ್ನು ಕರ್ಮವು ನಡೆಯುವದಕ್ಕೆ ಒಂದು ದೃಷ್ಟಿಯಿಂದ ದೇಹ, ಕರ್ತ - ಮೊದಲಾದ ಐದು ಸಾಧನಗಳನ್ನೂ ಇನ್ನೊಂದು ದೃಷ್ಟಿಯಿಂದ ದೇಹ, ಮಾತು, ಮನಸ್ಸು - ಎಂಬ ಮೂರು ಸಾಧನಗಳನ್ನು ಹೇಳಿದ್ದೇನಷ್ಟೆ ಅದನ್ನೆ ಬೇರೆ ಬಗೆಯಿಂದ ಮೂರು ಗುಂಪಾಗಿ ಮಾಡಿ ಹೇಳುತ್ತೇನೆ ; ಕೇಳು. (ಕರಣಂ) ಜ್ಞಾನೇಂದ್ರಿಯಗಳು, ಕರ್ಮೇಂದ್ರಿಯಗಳು, ಮನಸ್ಸು ಬುದ್ಧಿ - ಇವು (ಕರ್ಮ) ಆಗುವ ಕೆಲಸ (ಕರ್ತಾ) ಕರಣಗಳನ್ನು ಉಪಯೋಗಿಸಿ ಮಾಡುವ ಜೀವ - (ಇತಿ) ಹೀಗೆ (ಕರ್ಮಸಂಗ್ರಹಃ) ಕರ್ಮವನ್ನು ನೆರವೇರಿಸುವವುಗಳು (ತ್ರಿವಿಧಃ) ಮೂರು ಬಗೆ.

ಈ ಆರನ್ನೂ ಕೂಡ ಇನ್ನೊಂದು ಬಗೆಯಾಗಿ ಸಂಗ್ರಹಮಾಡಿ ಹೇಳುತ್ತೇನೆ ; ಕೇಳು :—

ಜ್ಞಾನಂ ಕರ್ಮ ಚ ಕರ್ತಾ ಚ ತ್ರಿದೈವ ಗುಣಭೇದತಃ |

ಪ್ರೋಚ್ಯತೇ ಗುಣಸಂಖ್ಯಾನೇ ಯಥಾವಚ್ಛ್ರಣು ತಾನ್ಯಪಿ

|| 19 ||

(ಜ್ಞಾನಂ) ಸಾಮಾನ್ಯವಾಗಿ ಎಲ್ಲ ಕರ್ಮಗಳ ತಿಳಿವಳಿಕೆಯೂ (ಕರ್ಮಚ) ನಡೆಯುವ ಕೆಲಸವೂ (ಕರ್ತಾ ಚ) ಮಾಡುವವನೂ ಕೂಡ (ಗುಣಸಂಖ್ಯಾನೇ) ಗುಣಗಳ ವಿಚಾರದಲ್ಲಿ ಪ್ರಧಾನವಾದ ಕಪಿಲಯುಷಿಗಳ ಸಂಖ್ಯಾಶಾಸ್ತ್ರದಲ್ಲಿ (ಗುಣಭೇದತಃ) ಸತ್ತ್ವರಜಸ್ತಮೋಗುಣಗಳ ಭೇದದಿಂದ (ತ್ರಿದೈವ) ಮೂರು ವಿಧವಾಗಿಯೆ (ಪ್ರೋಚ್ಯತೇ) ಹೇಳಲ್ಪಡುತ್ತದೆ. (ತಾನ್ಯಪಿ) ಜ್ಞಾನ ಮೊದಲಾದವುಗಳ ಆ ಭೇದಗಳನ್ನೂ ಕೂಡ (ಯಥಾವತ್) ಶಾಸ್ತ್ರದಲ್ಲಿ



ಹೇಳಿರುವ ನ್ಯಾಯವಾದ ರೀತಿಯಲ್ಲಿ (ಶೃಣು) ಕೇಳು. ಕಪಿಲಸಾಂಖ್ಯಶಾಸ್ತ್ರವು ಆತ್ಮತ್ವದ ವಿಚಾರದಲ್ಲಿ ನಮಗೆ ಪ್ರಮಾಣವಲ್ಲದಿದ್ದರೂ ಗುಣಗಳ ವಿಚಾರದಲ್ಲಿ ಅವರು ಹೆಚ್ಚು ಮುಂದುವರಿದವರಾದ್ದರಿಂದ ಇಲ್ಲಿ ಅವರ ಗುಣಗ್ರಹಣವನ್ನು ಮಾಡುವದು ಯೋಗ್ಯವು.

ಜ್ಞಾನದ ಮೂರು ಬಗೆಗಳೇನೆಂದರೆ :—

ಸರ್ವಭೂತೇಷು ಯೇನೈಕಂ ಭಾವಮವ್ಯಯಮಿಕ್ಷತೇ |

ಅವಿಭಕ್ತಂ ವಿಭಕ್ತೇಷು ತಜ್ಞಾನಂ ವಿದ್ಧಿ ಸಾತ್ವಿಕಮ್ || 20 ||

(ವಿಭಕ್ತೇಷು) ಬಿಡಿಬಿಡಿಯಾಗಿ ಬೇರೆ ಬೇರೆ ದೇಹವಿರುವ (ಸರ್ವಭೂತೇಷು) ಬ್ರಹ್ಮನನ್ನು ಮೊದಲುಗೊಂಡು ಮೋಟುಮರದವರೆಗಿನ ಎಲ್ಲವಸ್ತುಗಳಲ್ಲಿ (ಅವಿಭಕ್ತಂ) ಬಿಡಿಬಿಡಿಯಾಗದೆ ಅಖಂಡವಾಗಿರುವಂಥ ಮತ್ತು (ಅವ್ಯಯಂ) ತನ್ನ ಸ್ವರೂಪದಿಂದಾಗಲಿ ತನ್ನ ಧರ್ಮದಿಂದಾಗಲಿ ನಾಶವಾಗದೆ ಇರುವಂಥ (ಏಕಂ) ಆಕಾಶದಂತೆ ಒಂದೇ ಆಗಿರುವ (ಭಾವಂ) ವಸ್ತು (ಯೇನ) ಯಾವನಿಂದ (ಈಕ್ಷತೇ) ನೋಡಲಾಗುವದೋ (ತತ್) ಆ (ಜ್ಞಾನಂ) ಆತ್ಮನೊಬ್ಬನೇ ಎಂಬ ಜ್ಞಾನವನ್ನು (ಸಾತ್ವಿಕಂ) ಸಾತ್ವಿಕವೆಂದು (ವಿದ್ಧಿ) ತಿಳಿ.

ಪೃಥಕ್ತ್ವೇನ ತು ಯಜ್ಞಾನಂ ನಾನಾಭಾವಾನ್ಪೃಥಗ್ವಿಧಾನ್ |

ವೇತ್ತಿ ಸರ್ವೇಷು ಭೂತೇಷು ತಜ್ಞಾನಂ ವಿದ್ಧಿ ರಾಜಸಮ್ || 21 ||

(ಸರ್ವೇಷು) ಎಲ್ಲ (ಭೂತೇಷು) ಪ್ರಾಣಿಗಳಲ್ಲಿ (ಪೃಥಗ್ವಿಧಾನ್) ಶರೀರಭೇದದಿಂದ ಬೇರೆ ಬೇರೆ ಬಗೆಗಳಾಗಿರುವಂಥ (ನಾನಾಭಾವಾನ್) ಬೇರೆ ಬೇರೆ ಅನೇಕರಾಗಿರುವ ಆತ್ಮರನ್ನು (ಪೃಥಕ್ತ್ವೇನ ತು) ಬೇರೆ ಬೇರೆ ಶರೀರಕ್ಕೆ ಬೇರೆ ಬೇರೆ ಆತ್ಮರೆಂದೇ (ಯತ್) ಯಾವ (ಜ್ಞಾನಂ) ತಿಳಿವಳಿಕೆಯು (ವೇತ್ತಿ) ತಿಳಿಯುತ್ತದೋ (ತತ್) ಆ (ಜ್ಞಾನಂ) ತಿಳಿವಳಿಕೆಯು (ರಾಜಸಂ) ರಜೋಗುಣದಿಂದಾದದ್ದೆಂದು (ವಿದ್ಧಿ) ತಿಳಿ.

ಯತ್ತು ಕೃತ್ಸ್ನ ವದೇಕಸ್ಮಿನ್ಕಾರ್ಯೇ ಸಕ್ತಮಹೈತುಕಮ್ |

ಅತತ್ತ್ವಾರ್ಥವದಲ್ಪಂ ಚ ತತ್ತಾಮಸಮುದಾಹೃತಮ್ || 22 ||

(ಯತ್ತು) ಮತ್ತೆ ಯಾವ ಜ್ಞಾನವು (ಏಕಸ್ಮಿನ್) ಅನೇಕಗಳಲ್ಲೊಂದಾಗಿ

(ಕಾರ್ಯೇ ) ಪಂಚಭೂತಗಳು ಸೇರಿ ಆಗಿರುವ ಕಾರ್ಯವಾದ ದೇಹದೊಳಗೊ ಅಥವಾ ಹೊರಗಣ ಬೊಂಬೆಯೊಳಗೊ (ಕೃತ್ಸ್ನವತ್ ) ಇದೇ ಪೂರ್ಣ ಸ್ವರೂಪವೆಂಬಂತೆ (ಸಕ್ತಂ) ಬಲವಾದ ಭಾವನೆಯುಳ್ಳದ್ದಾಗಿರುವದೊ - ಎಂದರೆ ದೇಹದ ಅಳತೆಯಷ್ಟೇ ಈಶ್ವರನೆಂದೂ ಅಥವಾ ಬೊಂಬೆಯಾಗಿರುವ ಕಲ್ಲೂ ಮರವೂ ಈಶ್ವರನೆಂದೂ ಇದಕ್ಕೆ ಹೊರತಾದ ಈಶ್ವರ ಸ್ವರೂಪವು ಬೇರೆ ಇಲ್ಲವೆಂದೂ ಪಟ್ಟು ಹಿಡಿದಿರೋಣವಾಗಿರುವದೊ, (ಅಹೈತುಕಂ ) ತನಗೆ ಬೆಂಬಲವಾದ ಯುಕ್ತಿಗಳೇನೂ ಇಲ್ಲದ್ದಾಗಿರುವದೊ, (ಅತತ್ತ್ವಾರ್ಥವತ್ ) ಇದ್ದದ್ದನ್ನು ಇದ್ದ ಹಾಗೆ ಹೇಳುವಂಥದಲ್ಲವಾಗಿರುವದೊ ಮತ್ತು (ಅಲ್ಪಂ ಚ ) ಆದ್ದರಿಂದ ಕ್ಷುದ್ರವೆನಿಸುವದೊ (ತತ್ ) ಆ ಜ್ಞಾನವು (ತಾಮಸಂ ) ತಮೋ ಗುಣದಿಂದಾದ್ದೆಂದು (ಉದಾಹೃತಂ) ಹೇಳುವರು.

ಕರ್ಮದ ಮೂರು ಬಗೆಗಳೇನೆಂದರೆ :-

ನಿಯತಂ ಸಂಗರಹಿತಮರಾಗದ್ವೇಷತಃ ಕೃತಮ್ ।

ಅಫಲಪ್ರೇಪ್ಸುನಾ ಕರ್ಮ ಯತ್ತತ್ಸಾತ್ತ್ವಿ ಕಮುಚ್ಯತೇ

|| 23 ||

(ನಿಯತಂ) ಇಂಥದೊಂದು ಫಲಕ್ಕೆಂದು ಮಾಡತಕ್ಕದ್ದಾಗಿರದೆ ಕರ್ತವ್ಯ ಬುದ್ಧಿಯಿಂದ ಯಾವಾಗಲೂ ಮಾಡತಕ್ಕದ್ದಾಗಿಯೂ (ಸಂಗರಹಿತಂ) ಕರ್ತವ್ಯ ವೆಂದು ಮಾಡುವದರಲ್ಲಿಯೂ ನಾನು ಇದನ್ನು ಬಹು ಚೆನ್ನಾಗಿ ಮಾಡುವವ ನೆಂಬ ಅಭಿಮಾನವಿಲ್ಲದ್ದಾಗಿಯೂ (ಅರಾಗದ್ವೇಷತಃ) ತನಗೆ ಇದರಿಂದ ಒಂದು ಹೆಚ್ಚುಗಾರಿಕೆಯುಂಟಾದೀತೆಂಬ ಪ್ರೀತಿಯ ಅಥವಾ ಒಬ್ಬ ಹಗೆಯನ್ನು ಕೊಚ್ಚಿ ಕೆಡಹುವೆನೆಂಬ ಹಗೆತನದ ಸಂಬಂಧವಿಲ್ಲದೆ (ಅಫಲಪ್ರೇಪ್ಸುನಾ) ಫಲಕ್ಕೆ ಬಾಯಿನೀರು ಸುರಿಸದೆ ಇರುವವನಿಂದ (ಕೃತಮ್) ಮಾಡಿದ್ದಾಗಿಯೂ ಇರುವ (ಕರ್ಮ) ಕರ್ಮವು (ಯತ್ ) ಯಾವದೊ (ತತ್ ) ಅದು (ಸಾತ್ತ್ವಿಕಂ) ಸತ್ತ್ವ ಗುಣದಿಂದಾದದ್ದು (ಉಚ್ಯತೇ) ಎನಿಸುವದು.

ಯತ್ತು ಕಾಮೇಪ್ಸುನಾ ಕರ್ಮ ಸಾಹಂಕಾರೇಣ ವಾ ಪುನಃ ।

ಕ್ರಿಯತೇ ಬಹುಲಾಯಾಸಂ ತದ್ರಾಜಸಮುದಾಹೃತಮ್

|| 24 ||

(ವಾ ಪುನಃ) ಹಾಗಲ್ಲದೆ (ಯತ್ತು) ಮತ್ತೆ ಯಾವ (ಕರ್ಮ) ಕರ್ಮವು (ಕಾಮೇಪ್ಸುನಾ) ಸ್ವರ್ಗ ಮೊದಲಾದ ಏನಾದರೊಂದು ಫಲವನ್ನು ಬಯಸುವವನಿಂದ (ಸಾಹಂಕಾರೇಣ) ನನ್ನಂತೆ ಚೆನ್ನಾಗಿ ಮಾಡುವವರು ಯಾರೂ

ಇಲ್ಲವೆಂಬ ಗರ್ವದಿಂದ ಕೂಡಿ (ಬಹುಲಾಯಾಸಂ) ಬಹಳ ಕಷ್ಟವನ್ನು ಸಹಿಸಿ (ಕ್ರಿಯತೇ) ಮಾಡಲಾಗುವದೊ (ತತ್) ಅದು (ರಾಜಸಂ) ರಜೋಗುಣ ದಿಂದಾದದ್ದೆಂದು (ಉದಾಹೃತಮ್) ಹೇಳುವರು.

ಅನುಬಂಧಂ ಕ್ಷಯಂ ಹಿಂಸಾಮನಪೇಕ್ಷ್ಯ ಚ ಪೌರುಷಮ್ |

ಮೋಹಾದಾರಭ್ಯತೇ ಕರ್ಮ ಯತ್ತತ್ತಾಮಸಮುಚ್ಯತೇ || 25 ||

(ಅನುಬಂಧಂ) ಇದರಿಂದ ಮುಂದೇನಾದೀತೆಂಬದನ್ನೂ (ಕ್ಷಯಂ) ತನ್ನ ಶಕ್ತಿ ಮತ್ತು ಹಣ - ಇವುಗಳೆಷ್ಟರ ಮಟ್ಟಿಗೆ ಹೋಗುವವೆಂಬುದನ್ನೂ (ಹಿಂಸಾಂ) ಇತರರಿಗೆಷ್ಟು ತೊಂದರೆಯಾದೀತೆಂಬುದನ್ನೂ (ಪೌರುಷಂ ಚ) ತನ್ನಿಂದಾಗ ಬಹುದಾದದ್ದೆ? ಅಲ್ಲವೆ? ಎಂಬುದನ್ನೂ (ಅನಪೇಕ್ಷ್ಯ) ಎಣಿಕೆಗೆ ತಂದು ಕೊಳ್ಳದೆ (ಮೋಹಾತ್) ಅವಿವೇಕದಿಂದ (ಯತ್) ಯಾವ (ಕರ್ಮ) ಕರ್ಮವು (ಆರಭ್ಯತೇ) ಕೈಹಾಕಲ್ಪಡುವದೊ (ತತ್) ಅದು (ತಾಮಸಂ) ತಮೋ ಗುಣದಿಂದಾದದ್ದು (ಉಚ್ಯತೇ) ಎನಿಸುವದು.

ಕರ್ತೃವಿನ ಮೂರು ಬಗೆಗಳೇನೆಂದರೆ :—

ಮುಕ್ತಸಂಗೋಽನಹಂವಾದೀ ದೃತ್ಯುತ್ಸಾಹಸಮನ್ವಿತಃ |

ಸಿದ್ಧ್ಯಸಿದ್ಧೋರ್ನಿರ್ವಿಕಾರಃ ಕರ್ತಾ ಸಾತ್ವಿಕ ಉಚ್ಯತೇ || 26 ||

(ಮುಕ್ತಸಂಗಃ) ಫಲದ ಬಯಕೆಯನ್ನು ಬಿಟ್ಟಿರುವವನಾಗಿಯೂ (ಅನಹಂವಾದೀ) ನಾನು ಮಾಡುವವನೆಂಬಭಿಮಾನವನ್ನು ತಲೆಯ ಮೇಲೆ ಹೇರಿಕೊಳ್ಳದವನಾಗಿಯೂ (ದೃತ್ಯುತ್ಸಾಹಸಮನ್ವಿತಃ) ಎಷ್ಟು ಎಡರುಗಳು ಬಂದರೂ ಹಿಡಿದ ಕಾರ್ಯವನ್ನು ಬಿಡುವದಿಲ್ಲವೆಂಬ ಹಿಡಿತದ ಪಟ್ಟಿನಿಂದಲೂ ಈ ಕಾರ್ಯವನ್ನು ಸಾಧಿಸುವ ಸಾಮರ್ಥ್ಯವು ತನಗುಂಟೆಂಬ ಉತ್ಸಾಹದಿಂದಲೂ ಕೂಡಿದವನಾಗಿಯೂ (ಸಿದ್ಧ್ಯಸಿದ್ಧೋಃ) ಕರ್ಮವು ಫಲವನ್ನು ಕೊಟ್ಟರೂ ಕೊಡದಿದ್ದರೂ (ನಿರ್ವಿಕಾರಃ) ಮನಸ್ಸಿನ ಉಬ್ಬರವಿಳಿತಗಳಿಲ್ಲದಿರುವವ ನಾಗಿಯೂ ಇರುವ (ಕರ್ತಾ) ಕೆಲಸಗಾರನು (ಸಾತ್ವಿಕಃ) ಸಾತ್ವಿಕನು (ಉಚ್ಯತೇ) ಎನಿಸುವನು.

ರಾಗೀ ಕರ್ಮಫಲಪ್ರೇಪ್ಸುರ್ಬೋ ಹಿಂಸಾತ್ಮಕೋಽಶುಚಿಃ |

ಹರ್ಷಶೋಕಾನ್ವಿತಃ ಕರ್ತಾ ರಾಜಸಃ ಪರಿಕೀರ್ತಿತಃ || 27 ||

(ರಾಗೀ) ಸ್ವರ್ಗ ಮೊದಲಾದ ಸುಖಗಳ ಮೇಲೆ ಪ್ರೇಮವುಳ್ಳವನಾಗಿಯೂ (ಕರ್ಮಫಲಪ್ರೇಪ್ಸುಃ) ತಾನು ಮಾಡುವ ಕರ್ಮವು ಸ್ವರ್ಗ ಮೊದಲಾದ ಯಾವದಾದರೂ ಫಲವನ್ನು ಕೊಡಬೇಕೆಂದು ಬಯಸುವವನಾಗಿಯೂ (ಲುಬ್ಧಃ) ಇನ್ನೊಬ್ಬರ ಹಣವನ್ನು ಎತ್ತಿಹಾಕಬೇಕೆಂಬ ಮನಸ್ಸುಳ್ಳವನಾಗಿಯೂ (ಹಿಂಸಾತ್ಮಕಃ) ತನ್ನದೊಂದಭಿಪ್ರಾಯವನ್ನು ಕೊಟ್ಟು ಮತ್ತೊಬ್ಬನ ಬಾಳನ್ನು ಕೆಡಿಸುವವನಾಗಿಯೂ (ಅಶುಚಿಃ) ಶಾಸ್ತ್ರದಲ್ಲಿ ಹೇಳಿರುವಂತೆ ಮಣ್ಣು, ನೀರು - ಮೊದಲಾದವುಗಳಿಂದ ಶರೀರದ ಶುಚಿಯನ್ನೂ ಗೆಳೆತನ, ಕರುಣ - ಮೊದಲಾದವುಗಳಿಂದ ಮನಸ್ಸಿನ ಶುಚಿಯನ್ನೂ ಸಂಪಾದಿಸದೆ ಇರುವವನಾಗಿಯೂ (ಹರ್ಷಶೋಕಾನ್ವಿತಃ) ತನ್ನ ಕರ್ಮಕ್ಕೆ ಫಲವು ದೊರೆತಾಗ ಉಬ್ಬುತ್ತಲೂ ದೊರೆಯದೆ ಹೋದಾಗ ಕಣ್ಣೀರು ಸುರಿಸುತ್ತಲೂ ಇರುವವನಾಗಿಯೂ ಆಗಿರುವ (ಕರ್ತಾ) ಕೆಲಸಗಾರನು (ರಾಜಸಃ) ರಜೋಗುಣದವನೆಂದು (ಪರಿಕೀರ್ತಿತಃ) ಹೇಳುವರು.

ಅಯುಕ್ತಃ ಪ್ರಾಕೃತಃ ಸ್ತಬ್ಧಃ ಶರೋ ನೈಷ್ಕೃತಿಕೋಽಲಸಃ<sup>1</sup> |

ವಿಷಾದೀ ದೀರ್ಘಸೂತ್ರೀ ಚ ಕರ್ತಾ ತಾಮಸ ಉಚ್ಯತೇ || 28 ||

(ಅಯುಕ್ತಃ) ವಿಷಯಗಳ ಮೇಲೆಯೇ ಮನಸ್ಸು ತಗಲಿಕೊಂಡಿರುವದರಿಂದ ಕರ್ಮದ ಮೇಲೆ ತಕ್ಕಷ್ಟು ಎಚ್ಚರಿಕೆ ಇಲ್ಲದವನಾಗಿಯೂ (ಪ್ರಾಕೃತಃ) ಶಾಸ್ತ್ರಸಂಸ್ಕಾರವೇನೇನೂ ಇಲ್ಲದವನಾಗಿಯೂ (ಸ್ತಬ್ಧಃ) ಗುರುಹಿರಿಯರ ಮುಂದೆ ಕೂಡ ಎದೆಯನ್ನುಬಿಚ್ಚಿಕೊಂಡು ನಡೆಯುವವನಾಗಿಯೂ (ಶಠಃ) ಇತರರನ್ನು ಮೋಸಗೊಳಿಸುವದಕ್ಕಾಗಿ ತನಗೆ ತಿಳಿದ ವಿಷಯವನ್ನು ಮರೆಮಾಜುವವನಾಗಿಯೂ (ನೈಷ್ಕೃತಿಕಃ) ತನ್ನ ತಿಳಿವಳಿಕೆಯನ್ನು ಬಚ್ಚಿಟ್ಟುಕೊಳ್ಳುವದರಿಂದ ಮತ್ತೊಬ್ಬರ ಬಾಳಿಗೆ ನೀರು ತಿದ್ದುವವನಾಗಿಯೂ (ಅಲಸಃ) ಮೈಮುರಿದು ಕೆಲಸ ಮಾಡುವದಕ್ಕೆ ಹಿಂದೆಗೆಯುವವನಾಗಿಯೂ (ವಿಷಾದೀ) ವ್ಯಥೆಯಿಂದ ಯಾವಾಗಲೂ ಮುಖವನ್ನು ಜೋಲು ಹಾಕಿಕೊಂಡಿರುವವನಾಗಿಯೂ (ದೀರ್ಘಸೂತ್ರೀ ಚ) ಎಷ್ಟು ದಿನವಾದರೂ ಮುಗಿಸದೆ ಕೆಲಸವನ್ನು ಮುಂದಕ್ಕೆ ಹಾಕುತ್ತಿರುವವನಾಗಿಯೂ ಇರುವ (ಕರ್ತಾ) ಕೆಲಸಗಾರನು (ತಾಮಸಃ) ತಮೋಗುಣದವನು (ಉಚ್ಯತೇ) ಎನಿಸುವನು.

1. "ನೈಷ್ಕೃತಿಕೋ" ಎಂದು ಪಾಠಾಂತರ.

ಬುದ್ಧೇರ್ಭೇದಂ ಧೃತೇಶ್ಚೈವ ಗುಣತಸ್ತ್ರಿವಿಧಂ ಶೃಣು |

ಪ್ರೋಚ್ಯಮಾನಮಶೇಷೇಣ ಪೃಥಕ್ತ್ವೇನ ಧನಂಜಯ

|| 29 ||

(ಧನಂಜಯ) ಅರ್ಜುನನೇ, ಕೇಳು. ಸತ್ತ್ವಗುಣದ ಕೆಲಸಗಾರನ ಲಕ್ಷಣವನ್ನು ಹೇಳುವಾಗ 'ಧೃತ್ಯುತ್ಸಾಹಸಮನ್ವಿತಃ' ಎಂಬ ಮಾತಿನಿಂದ ಹೇಳಿದ್ದೆ ನಷ್ಟೆ. (ಗುಣತಃ) ಗುಣಗಳ ಭೇದದಿಂದ (ತ್ರಿವಿಧಂ) ಮೂರು ಬಗೆಯಾಗಿರುವ (ಬುದ್ಧೇಃ) ಬುದ್ಧಿಯ ಸ್ಥಿತಿಯ ಮತ್ತು (ಧೃತೇಶ್ಚೈವ) ಹಿಡಿದ ಪಟ್ಟಿನ (ಭೇದಂ) ಭೇದವನ್ನು ಕುರಿತು (ಪೃಥಕ್ತ್ವೇನ) ಬೇರೆಬೇರೆಯಾಗಿ (ಅಶೇಷೇಣ) ಪೂರ್ಣವಾಗಿ (ಪ್ರೋಚ್ಯ ಮಾನಂ) ಹೇಳುವದನ್ನು (ಶೃಣು) ಕೇಳು.

ಬುದ್ಧಿಯ ಮೂರು ಬಗೆಗಳೇನೆಂದರೆ :—

ಪ್ರವೃತ್ತಿಂ ಚ ನಿವೃತ್ತಿಂ ಚ ಕಾರ್ಯಕಾರ್ಯೇ ಭಯಾಭಯೇ |

ಬಂಧಂ ಮೋಕ್ಷಂ ಚ ಯಾ ವೇತ್ತಿ ಬುದ್ಧಿಃ ಸಾ ಪಾರ್ಥಸಾತ್ತ್ವಿಕೀ ||

(ಪಾರ್ಥ) ಅರ್ಜುನನೇ, ಕೇಳು. (ಪ್ರವೃತ್ತಿಂ ಚ) ಮನುಷ್ಯನನ್ನು ಹುಟ್ಟು ಸಾವುಗಳಿಗೊಳಪಡಿಸುವ ಕರ್ಮಗಳಲ್ಲಿ ಮುಂದುವರಿಯುವಿಕೆಯನ್ನೂ (ನಿವೃತ್ತಿಂ ಚ) ಕಟ್ಟುಗಳನ್ನೆಲ್ಲ ಕಳಚುವ ಅಕರ್ತೃತ್ವಜ್ಞಾನದಿಂದ ಕರ್ಮಗಳಿಂದ ಹಿಮ್ಮೆಟ್ಟುವದನ್ನೂ (ಕಾರ್ಯಕಾರ್ಯೇ) ಮಾಡತಕ್ಕದ್ದೆಂದೂ ಮತ್ತು ಮಾಡಬಾರ ದ್ದೆಂದೂ ಶಾಸ್ತ್ರದಲ್ಲಿ ಹೇಳಿರುವವುಗಳ ವಿಚಾರವನ್ನೂ (ಭಯಾಭಯೇ) ಕರ್ಮಫಲ ಗಳಿಂದ ಆಗುವ ಗರ್ಭವಾಸ ಮೊದಲಾದ ಭಯದ ಮತ್ತು ಅಕರ್ತೃತ್ವಜ್ಞಾನ ದಿಂದ ಕರ್ಮಗಳ ಸೋಂಕನ್ನು ಕಳೆದುಕೊಳ್ಳುವದರಿಂದ ಆಗುವ ಅಭಯದ ವಿಷಯವನ್ನೂ (ಬಂಧಂ) ದೇಹವನ್ನೇ ತಾನೆಂದು ತಿಳಿದು ತಾನು ಮಾಡುವವ ನೆಂಬಭಿಮಾನವನ್ನು ತಾಳುವದರಿಂದಾಗುವ ಬಂಧವನ್ನೂ (ಮೋಕ್ಷಂ ಚ) ಶುದ್ಧಾತ್ಮನು ಕರ್ಮದ ಸೋಕಿಲ್ಲದವನೆಂದು ತಿಳಿಯುವದರಿಂದ ಆಗುವ ಮೋಕ್ಷ ವನ್ನೂ (ಯಾ) ಯಾವ ಬುದ್ಧಿಯು (ವೇತ್ತಿ) ತಿಳಿಯುವದೋ (ಸಾ) ಆ (ಬುದ್ಧಿಃ) ಬುದ್ಧಿಯು (ಸಾತ್ತ್ವಿಕೀ) ಸತ್ತ್ವಗುಣಪ್ರಧಾನವಾದದ್ದು.

ಯಯಾ ಧರ್ಮಮಧರ್ಮಂ ಚ ಕಾರ್ಯಂ ಚಾಕಾರ್ಯಮೇವ ಚ |

ಅಯಥಾವತ್ಪ್ರಜಾನಾತಿ ಬುದ್ಧಿಃ ಸಾ ಪಾರ್ಥ ರಾಜಸೀ

|| 31 ||

(ಪಾರ್ಥ) ಅರ್ಜುನನೇ, ಕೇಳು. (ಯಯಾ) ಯಾವ ಬುದ್ಧಿಯಿಂದ

(ಧರ್ಮಂ) ಶಾಸ್ತ್ರದಲ್ಲಿ ಮಾಡಬೇಕೆಂದು ಹೇಳಿರುವ ಕರ್ಮಗಳನ್ನೂ (ಅಧರ್ಮಂ ಚ ) ಮಾಡಬಾರದೆಂದು ಹೇಳಿರುವ ಕರ್ಮಗಳನ್ನೂ (ಕಾರ್ಯಂ ಚ ) ಸಾಮಾನ್ಯವಾಗಿ ಮಾಡಬಹುದಾದವುಗಳನ್ನೂ (ಅಕಾರ್ಯಮೇವ ಚ ) ಮಾಡಬಾರದಾದವುಗಳನ್ನು (ಅಯಥಾವತ್ ) ಇದು ಹೀಗೆಯೇ ಸರಿಯೆಂಬ ನಿಶ್ಚಯವಿಲ್ಲದೆ (ಪ್ರಜಾನಾತಿ) ತಿಳಿಯುತ್ತಾನೋ (ಸಾ) ಆ (ಬುದ್ಧಿಃ) ಬುದ್ಧಿಯು (ರಾಜಸೀ) ರಜೋಗುಣಪ್ರಧಾನವಾದದ್ದು.

ಅಧರ್ಮಂ ಧರ್ಮಮಿತಿ ಯಾ ಮನ್ಯತೇ ತಮಸಾವೃತಾ ।

ಸರ್ವಾರ್ಥನಿಷ್ಠರೀತಾಂಶ್ಚ ಬುದ್ಧಿಃ ಸಾ ಪಾರ್ಥ ತಾಮಸೀ ॥ 32 ॥

(ಪಾರ್ಥ) ಅರ್ಜುನನೇ, ಕೇಳು. (ಯಾ) ಯಾವ ಬುದ್ಧಿಯು (ತಮಸಾವೃತಾ) ಅಜ್ಞಾನವೆಂಬ ಕತ್ತಲೆಯ ಮುಸುಕಿನೊಳಗೆ ಸಿಕ್ಕಿರುವದಾಗಿ (ಅಧರ್ಮಂ) ಶಾಸ್ತ್ರದಲ್ಲಿ ಮಾಡಬಾರದೆಂದು ಹೇಳಿರುವ ಕರ್ಮವನ್ನು (ಧರ್ಮಂ) 'ಇದು ಮಾಡತಕ್ಕದ್ದೆಂದು ಹೇಳಿರುವ ಕರ್ಮವು' (ಇತಿ) ಎಂದೂ ಮತ್ತು (ಸರ್ವಾರ್ಥನ್) ಹೊರಗೆ ಕಾಣುವ ಎಲ್ಲ ಪದಾರ್ಥಗಳನ್ನೂ (ವಿಪರೀತಾಂಶ್ಚ) ಅದರ ವಿರುದ್ಧ ಧರ್ಮದವುಗಳನ್ನಾಗಿ - ಎಂದರೆ ಸುಖವನ್ನು ಕೊಡತಕ್ಕವುಗಳನ್ನು ದುಃಖವನ್ನು ಕೊಡತಕ್ಕವುಗಳನ್ನಾಗಿಯೂ ದುಃಖವನ್ನು ಕೊಡತಕ್ಕವುಗಳನ್ನು ಸುಖವನ್ನು ಕೊಡತಕ್ಕವುಗಳನ್ನಾಗಿಯೂ (ಮನ್ಯತೇ) ತಿಳಿಯುವದೋ (ಸಾ) ಆ (ಬುದ್ಧಿಃ) ಬುದ್ಧಿಯು (ತಾಮಸೀ) ತಮೋಗುಣಪ್ರಧಾನವಾದದ್ದು.

ಧೃತಿಯ ಮೂರು ಬಗೆಗಳೇನೆಂದರೆ :—

ಧೃತ್ಯಾ ಯಯಾ ಧಾರಯತೇ ಮನಃಪ್ರಾಣೇಂದ್ರಿಯಕ್ರಿಯಾಃ ।

ಯೋಗೇನಾವ್ಯಭಿಚಾರಿಣ್ಯಾ ಧೃತಿಃ ಸಾ ಪಾರ್ಥ ಸಾತ್ವಿಕೀ ॥ 33 ॥

(ಪಾರ್ಥ) ಅರ್ಜುನನೇ, ಕೇಳು. (ಅವ್ಯಭಿಚಾರಿಣ್ಯಾ) ಹೊಯ್ದಾಡದಿರುವ (ಯೋಗೇನ) ಸಮಾಧಾನಚಿತ್ತದಿಂದ (ಯಯಾ) ಯಾವ (ಧೃತ್ಯಾ) ಹಿಡಿದ ಪಟ್ಟಿನಿಂದ (ಮನಃಪ್ರಾಣೇಂದ್ರಿಯಕ್ರಿಯಾಃ) ಮನಸ್ಸಿನ, ಪ್ರಾಣವಾಯುಗಳ ಮತ್ತು ಇಂದ್ರಿಯಗಳ ವ್ಯಾಪಾರವೆಲ್ಲ (ಧಾರಯತೇ) ಅಡ್ಡದಾರಿಯಲ್ಲಿ ನುಗ್ಗದಂತೆ ಬಿಗಿಹಿಡಿದು ನಿಲ್ಲಿಸಿಕೊಳ್ಳಲಾಗುತ್ತದೋ (ಸಾ) ಆ (ಧೃತಿಃ) ಹಿಡಿದ ಪಟ್ಟು (ಸಾತ್ವಿಕೀ) ಸತ್ತ್ವಗುಣದ್ದೆನಿಸುವದು.

ಯಯಾ ತು ಧರ್ಮಕಾಮಾರ್ಥಾನ್ ದೃತ್ಯಾ ಧಾರಯತೇಽರ್ಜುನ |

ಪ್ರಸಂಗೇನ ಫಲಾಕಾಂಕ್ಷೀ ದೃತಿಃ ಸಾ ಪಾರ್ಥ ರಾಜಸೀ || 34 ||

(ಅರ್ಜುನ) ಅರ್ಜುನನೇ, ಕೇಳು. (ಯಯಾ ತು) ಯಾವ (ದೃತ್ಯಾ) ಹಿಡಿದ ಪಟ್ಟಿನಿಂದ (ಧರ್ಮಕಾಮಾರ್ಥಾನ್) ಧರ್ಮ, ಅರ್ಥ, ಕಾಮ - ಈ ಮೂರನ್ನು (ಧಾರಯತೇ) ಇಟ್ಟುಕೊಳ್ಳುವನೋ - ಎಂದರೆ ಪರಲೋಕದಲ್ಲಿ ಸೌಖ್ಯವನ್ನು ಕೊಡುವ ಪುಣ್ಯವೆಂಬ ಧರ್ಮವೂ ಈ ಲೋಕದಲ್ಲಿ ಸುಖಕ್ಕೆ ಸಾಧನವಾದ ಹಣವೆಂಬ ಅರ್ಥವೂ ಆ ಹಣದಿಂದ ಬಗೆಬಗೆಯ ಸುಖಗಳನ್ನು ಅನುಭವಿಸುವ ಕಾಮವೂ ಈ ಮೂರೇ ತಾನು ಸಂಪಾದಿಸತಕ್ಕವುಗಳೆಂದು ತಿಳಿದಿರುವನೋ - ಮತ್ತು (ಪಾರ್ಥ) ಅರ್ಜುನನೇ, ಕೇಳು. ಆ ಪುಣ್ಯಕ್ಕಾಗಿ ಮಾಡುವ ಕರ್ಮದಲ್ಲಾದರೂ (ಪ್ರಸಂಗೇನ) ಆಯಾ ಸಂದರ್ಭಕ್ಕೆ ತಕ್ಕ ಹಾಗೆ (ಫಲಾಕಾಂಕ್ಷೀ) ಫಲವನ್ನು ಬಯಸುವವನಾಗುತ್ತಾನೋ (ಸಾ) ಮೋಕ್ಷದ ಕಡೆಗೆ ಕಣ್ಣಿಲ್ಲದಿರುವ ಆ (ದೃತಿಃ) ಹಿಡಿದ ಪಟ್ಟು (ರಾಜಸೀ) ರಾಜಸಗುಣದ್ದೆನಿಸುವದು.

ಯಯಾ ಸ್ವಪ್ನಂ ಭಯಂ ಶೋಕಂ ವಿಷಾದಂ ಮದಮೇವ ಚ |

ನ ವಿಮುಂಚತಿ ದುರ್ಮೇಧಾ ದೃತಿಃ ಸಾ ಪಾರ್ಥ ತಾಮಸೀ<sup>1</sup> || 35 ||

(ಪಾರ್ಥ) ಅರ್ಜುನನೇ, ಕೇಳು. (ದುರ್ಮೇಧಾಃ) ತಿಳಿಗೇಡಿಯು (ಯಯಾ) ಯಾವ ಹಿಡಿದ ಪಟ್ಟಿನಿಂದ (ಸ್ವಪ್ನಂ) ನಿದ್ರೆಯನ್ನೂ (ಭಯಂ) ತನಗಾಗದ ವಸ್ತುಗಳಿಂದ ಹೆದರುವದನ್ನೂ (ಶೋಕಂ) ತನಗೆ ಬೇಕಾಗಿದ್ದದ್ದು ಹೋಯಿತೆಂದು ಗೋಳಾಡುವದನ್ನೂ (ವಿಷಾದಂ) ಮನೋರೋಗದಿಂದ ಮುಖವನ್ನು ಜೋಲುಹಾಕಿಕೊಂಡಿರುವದನ್ನೂ (ಮದಮೇವ ಚ) ವಿಷಯ ಸುಖಕ್ಕೆ ಮನಸ್ಸನ್ನು ಸೋತು ಅದರಿಂದ ಸೊಕ್ಕಿರುವದನ್ನೂ (ನ ವಿಮುಂಚತಿ) ಬಿಡುವದಿಲ್ಲವೋ - ಎಂದರೆ ತಾನು ಇವುಗಳಲ್ಲಿಯೇ ಇದ್ದು ನಾಯತಕ್ಕದ್ದೆಂದು ಗೊತ್ತು ಮಾಡಿಕೊಂಡಿರುವನೋ (ಸಾ) ಆ (ದೃತಿಃ) ಹಿಡಿದ ಪಟ್ಟು (ತಾಮಸೀ) ತಮೋಗುಣದ್ದೆನಿಸುವದು.

ಇವೆಲ್ಲವುಗಳ ಫಲವಾದ ಸುಖದ ಬಗೆಗಳನ್ನು ಹೇಳುತ್ತೇನೆ ; ಕೇಳು :—

1. "ತಾಮಸೀ ಮತಾ" ಎಂದು ಪಾಠಾಂತರ.

ಸುಖಂ ತ್ವಿದಾನೀಂ ತ್ರಿವಿಧಂ ಶೃಣು ಮೇ ಭರತರ್ಷಭ |  
ಅಭ್ಯಾಸಾದ್ರಮತೇ ಯತ್ರ ದುಃಖಾಂತಂ ಚ ನಿಗಚ್ಛತಿ || 36 ||

ಯತ್ತದಗ್ರೇ ವಿಷಮಿವ ಪರಿಣಾಮೇಽಮೃತೋಪಮಮ್ |  
ತತ್ಸುಖಂ ಸಾತ್ತ್ವಿಕಂ ಪ್ರೋಕ್ತಮಾತ್ಮಬುದ್ಧಿ ಪ್ರಸಾದಜಮ್ || 37 ||

(ಭರತರ್ಷಭ) ಅರ್ಜುನನೇ, ಕೇಳು. (ಇದಾನೀಂ) ಈಗ (ತ್ರಿವಿಧಂ) ಸಾತ್ತ್ವಿಕ ಮೊದಲಾದ ಮೂರು ಭೇದಗಳಾಗಿರುವ (ಸುಖಂ ತು) ಸುಖದ ವಿಷಯವನ್ನು (ಮೇ) ನನ್ನಿಂದ (ಶೃಣು) ಕೇಳು. ಯಮ ನಿಯಮ - ಮೊದಲಾದ ಸಾಧನಸಂಪನ್ನನಾದ ಯಾವ ಅಧಿಕಾರಿಯು (ಯತ್ರ) ಸಮಾಧಿಯಿಂದಾಗುವಂಥ ಯಾವ ಸಾತ್ತ್ವಿಕಸುಖದಲ್ಲಿ (ಅಭ್ಯಾಸಾತ್) ಮೊದಲಾದ ಮೊದಲು ರುಚಿಯು ಹತ್ತದಿದ್ದರೂ ಎಡೆಬಿಡದೆ ಅದನ್ನು ಸಾಧಿಸುವದರಿಂದ (ರಮತೇ) ಆನಂದದಿಂದ ಓಲಾಡುವನೋ, ಮತ್ತು (ದುಃಖಾಂತಂ ಚ) ವಿಷಯಸುಖದಂತೆ ಮುಂದಕ್ಕೆ ದುಃಖದ ಬುತ್ತಿಯಾಗಿರದೆ ದುಃಖದ ನಾಶವನ್ನು (ನಿಗಚ್ಛತಿ) ನಿಶ್ಚಯವಾಗಿ ಪಡೆಯುವನೋ, ಇದಲ್ಲದೆ (ಯತ್ತತ್) ಯಾವದು (ಅಗ್ರೇ) ಜ್ಞಾನವೈರಾಗ್ಯಗಳು ಮೈಗೂಡುವದಕ್ಕೆ ಮೊದಲು (ವಿಷಮಿವ) ಬಹಳ ಆಯಾಸಕರವಾಗುವದರಿಂದ ವಿಷದಂತೆ ಒಗ್ಗದಿರುವಂಥದ್ದಾಗಿಯೂ (ಪರಿಣಾಮೇ) ಜ್ಞಾನವೈರಾಗ್ಯಗಳು ಹಣ್ಣಾದ ಮೇಲೆ ಕೊನೆಗೆ (ಅಮೃತೋಪಮಮ್) ಅಮೃತಕ್ಕೆ ಸಮಾನವಾಗಿ ಹಿತಕರವಾಗಿಯೂ ಇರುವದೋ (ತತ್) ಆ (ಆತ್ಮಬುದ್ಧಿಪ್ರಸಾದಜಂ) ತನ್ನ ಮನಸ್ಸಿನ ಕಾಮ, ಕ್ರೋಧ - ಮೊದಲಾದ ಹೊಲಸೆಲ್ಲ ಹೋಗಿ ತಿಳಿಯಾದ್ದರಿಂದಂಟಾದ ಅಥವಾ ಬುದ್ಧಿಯಲ್ಲಿ ಆತ್ಮಾನುಸಂಧಾನದ ಬಲಿಯುವಿಕೆಯಿಂದಂಟಾದ (ಸುಖಂ) ಸುಖವು (ಸಾತ್ತ್ವಿಕಂ) ಸಾತ್ತ್ವಿಕವೆಂದು (ಪ್ರೋಕ್ತಂ) ಹೇಳುವರು.

ವಿಷಯೇಂದ್ರಿಯಸಂಯೋಗಾದ್ಯತ್ತದಗ್ರೇಽಮೃತೋಪಮಮ್ |  
ಪರಿಣಾಮೇ ವಿಷಮಿವ ತತ್ಸುಖಂ ರಾಜಸಂ ಸ್ಫುತಮ್ || 38 ||

(ಯತ್) ಯಾವದು (ವಿಷಯೇಂದ್ರಿಯಸಂಯೋಗಾತ್) ವಿಷಯಗಳೂ ಇಂದ್ರಿಯಗಳೂ ಸೇರುವದರಿಂದಾಗುತ್ತದೋ (ತತ್) ಆ ಸುಖವು (ಅಗ್ರೇ) ಅದನ್ನು ಅನುಭವಿಸಿದ ಮೊದಲಾದ (ಅಮೃತೋಪಮಂ) ಅಮೃತಕ್ಕೆ ಸಮನಾಗಿ ಹಿತವಾಗಿರುವದು ಮತ್ತು (ಪರಿಣಾಮೇ) ಕೊನೆ ಕೊನೆಗೆ



(ವಿಷಮಿವ) ಶಕ್ತಿ, ಉತ್ಸಾಹ, ನೆನಪು - ಮೊದಲಾದವುಗಳನ್ನೆಲ್ಲ ನುಂಗಿ ನೀರು ಕುಡಿಯುವದರಿಂದ ಮತ್ತು ಅಧರ್ಮದ ಫಲವಾಗಿ ನರಕಕ್ಕೆಳೆದೊಯ್ಯುವದರಿಂದ ವಿಷದಂತೆ ಇರುವದು. (ತತ್ ) ಆ (ಸುಖಂ) ಸುಖವು (ರಾಜಸಂ) ರಾಜಸವೆಂದು (ಸ್ತ್ರತಂ) ಹೇಳುವರು.

ಯದಗ್ರೇ ಚಾನುಬಂಧೇ ಚ ಸುಖಂ ಮೋಹನಮಾತ್ಮನಃ |

ನಿದ್ರಾಲಸ್ಯಪ್ರಮಾದೋತ್ಥಂ ತತ್ತಾಮಸಮುದಾಹೃತಮ್ || 39 ||

(ಯತ್) ಯಾವ (ಸುಖಂ) ಸುಖವು (ಅಗ್ರೇ ಚ ) ಮೊದಮೊದಲೂ (ಅನುಬಂಧೇ ಚ ) ಕೊನೆಕೊನೆಗೂ (ನಿದ್ರಾಲಸ್ಯಪ್ರಮಾದೋತ್ಥಂ ) ನಿದ್ರೆ , ಸೋಮಾರಿತನ, ಮರೆವು - ಇವುಗಳಿಂದ ಹುಟ್ಟಿದ್ದಾಗಿ (ಆತ್ಮನಃ ) ತನಗೆ (ಮೋಹನಂ) ಭ್ರಾಂತಿಯನ್ನುಂಟುಮಾಡುವದೊ (ತತ್ ) ಆ ಸುಖವು (ತಾಮಸಂ ) ತಾಮಸವೆಂದು (ಉದಾಹೃತಮ್ ) ಹೇಳುವರು.

ಮುಖ್ಯವಾಗಿ ನೆನಪಿಡಬೇಕಾದ್ದೇನೆಂದರೆ :—

ನ ತದಸ್ತಿ ಪೃಥಿವ್ಯಾಂ ವಾ ದಿವಿ ದೇವೇಷು ವಾ ಪುನಃ |

ಸತ್ತ್ವಂ ಪ್ರಕೃತಿಜೈರ್ಮುಕ್ತಂ ಯದೇಭಿಃ ಸ್ಯಾತ್ತ್ರಿಭಿರ್ಗುಣೈಃ || 40 ||

(ಪೃಥಿವ್ಯಾಂ ವಾ) ಈ ಭೂಮಿಯ ಮೇಲಾಗಲಿ (ಪುನಃ) ಅಥವಾ (ದಿವಿ) ಸ್ವರ್ಗಲೋಕದಲ್ಲಿ (ದೇವೇಷು ವಾ) ದೇವತೆಗಳಲ್ಲಾಗಲಿ (ಯತ್) ಯಾವ (ಸತ್ತ್ವಂ) ಪ್ರಾಣಿಯಾಗಲಿ, ವಸ್ತುವಾಗಲಿ (ಪ್ರಕೃತಿಜೈಃ) ಮಾಯಾಶಕ್ತಿಯಿಂದುಂಟಾದ ಅಥವಾ ಹಿಂದಿನ ಜನ್ಮದಲ್ಲಿ ಮಾಡಿದ ಕರ್ಮಗಳ ಫಲವಾಗಿ ಈಗ ಹುಟ್ಟಿದ್ದಾಗಿನಿಂದ ಕಾಣಿಸಿಕೊಂಡಿರುವ ಸ್ವಭಾವದಿಂದಾದ (ಏಭಿಃ ) ಈ (ತ್ರಿಭಿಃ ) ಮೂರು (ಗುಣೈಃ ) ಗುಣಗಳಿಂದ (ಮುಕ್ತಂ ಸ್ಯಾತ್ ) ಬಿಡಲ್ಪಟ್ಟದ್ದಾಗಿರುವದೊ (ತತ್ ) ಅದು (ನ ಅಸ್ತಿ) ಇಲ್ಲ.

ಹೀಗೆ ಈ ಮೂರು ಗುಣಗಳಿಂದಾಗಿರುವ ಜಗದ್ರೂಪವಾದ ಸಂಸಾರವೆಂಬ ಅರಳೀಮರವನ್ನು ಕತ್ತರಿಸುವಂಥ ಅಸಂಗವೆಂಬ ಶಸ್ತ್ರವನ್ನು ಪಡೆಯುವದಕ್ಕೆ ಸಾಧನವಾಗಿ ಕೆಲವು ವಿಷಯಗಳನ್ನು ಹೇಳಿ ನನ್ನ ಉಪದೇಶವನ್ನು ಮುಗಿಸುತ್ತೇನೆ ; ಕೇಳು :—

ಬ್ರಾಹ್ಮಣಕ್ಷತ್ರಿಯವಿಶಾಂ ಶೂದ್ರಾಣಾಂ ಚ ಪರಂತಪ |

ಕರ್ಮಾಣಿ ಪ್ರವಿಭಕ್ತಾನಿ ಸ್ವಭಾವಪ್ರಭವೈರ್ಗುಣೈಃ

|| 41 ||

(ಪರಂತಪ) ಅರ್ಜುನನೇ, ಕೇಳು. (ಬ್ರಾಹ್ಮಣಕ್ಷತ್ರಿಯವಿಶಾಂ) ಬ್ರಾಹ್ಮಣ, ಕ್ಷತ್ರಿಯ, ವೈಶ್ಯ - ಎಂಬ ಮೂರು ಜಾತಿಗೂ (ಶೂದ್ರಾಣಾಂ ಚ) ಶೂದ್ರರಿಗೂ (ಸ್ವಭಾವಪ್ರಭವೈಃ) ಮಾಯಾಶಕ್ತಿಯಿಂದಾದಂಥ ಅಥವಾ ಹಿಂದಿನ ಕರ್ಮಗಳ ಫಲವಾಗಿ ಈಗ ಹುಟ್ಟಿದಂದಿನಿಂದ ಕಾಣಿಸಿಕೊಳ್ಳುವ ಸ್ವಭಾವದಲ್ಲಿ ತೋರುವಂಥ (ಗುಣೈಃ) ಗುಣಗಳ ಸಮಾಲೋಚನೆಯಿಂದ - ಎಂದರೆ ಬ್ರಾಹ್ಮಣರಲ್ಲಿ ಕಾಣುವ ಸತ್ತ್ವಗುಣಕ್ಕೂ ಕ್ಷತ್ರಿಯರಲ್ಲಿ ಕಾಣುವ ಸತ್ತ್ವಮಿಶ್ರಿತರಜೋಗುಣಕ್ಕೂ ವೈಶ್ಯರಲ್ಲಿ ಕಾಣುವ ತಮೋಮಿಶ್ರಿತರಜೋಗುಣಕ್ಕೂ ಶೂದ್ರರಲ್ಲಿ ಕಾಣುವ ರಜೋಮಿಶ್ರಿತತಮೋಗುಣಕ್ಕೂ ಅನುಗುಣವಾಗಿ - (ಕರ್ಮಾಣಿ) ಅವರವರಿಗೆ ಬೇರೆ ಬೇರೆ ಕರ್ಮಗಳು (ಪ್ರವಿಭಕ್ತಾನಿ) ಬೇರೆ ಬೇರೆ ಗೊತ್ತಾಗಿರುವವು.

ಆ ಕರ್ಮಗಳು ಯಾವವೆಂದರೆ :—

ಶಮೋ ದಮಸ್ತಪಃ ಶೌಚಂ ಕ್ಷಾಂತಿರಾರ್ಜವಮೇವ ಚ |

ಜ್ಞಾನಂ ವಿಜ್ಞಾನಮಾಸ್ತಿಕ್ಯಂ ಬ್ರಹ್ಮಕರ್ಮ ಸ್ವಭಾವಜಮ್

|| 42 ||

(ಶಮಃ) ಮನಸ್ಸನ್ನು ಹೊರಗೆ ಹರಿಯಗೊಡದಿರುವುದು (ದಮಃ) ಇಂದ್ರಿಯಗಳನ್ನು ಹಿಡಿತದಲ್ಲಿಟ್ಟುಕೊಳ್ಳುವುದು (ತಪಃ) ಹಿಂದೆ ಹೇಳಿರುವ ಶಾರೀರ, ವಾಚ್ಛಯ, ಮಾನಸ - ಎಂಬ ಮೂರು ಬಗೆಯ ತಪಸ್ಸುಗಳು (ಶೌಚಂ) ಮಣ್ಣು, ನೀರು - ಇವುಗಳಿಂದ ದೇಹವನ್ನು ತೊಳೆಯುವುದು ; ಬಯಕೆ, ಹಗೆತನ - ಇವುಗಳನ್ನು ಕಳೆದು ಮನಸ್ಸನ್ನು ಶುದ್ಧಿಮಾಡುವುದು (ಕ್ಷಾಂತಿಃ) ಇತರರು ಬೈದರೂ ಹೊಡೆದರೂ ಮನಸ್ಸು ತಳಮಳಗೊಳ್ಳದಿರುವುದು (ಆರ್ಜವಮೇವ ಚ) ಒಳಗೊಂದು ಹೊರಗೊಂದು ಇಲ್ಲದಿರುವುದು (ಜ್ಞಾನಂ) ವೇದದ ಅರ್ಥವನ್ನು ತಿಳಿಯುವುದು (ವಿಜ್ಞಾನಂ) ಆತ್ಮನೊಬ್ಬನೇ ಎಂಬನುಭವ (ಆಸ್ತಿಕ್ಯಂ) ಹಿಂದೆ ಹೇಳಿದ ಸಾತ್ತ್ವಿಕಶ್ರದ್ಧೆ - ಇವು (ಸ್ವಭಾವಜಂ) ಸತ್ತ್ವಗುಣದ ಸ್ವಭಾವಕ್ಕನುಗುಣವಾದ (ಬ್ರಹ್ಮಕರ್ಮ) ಬ್ರಾಹ್ಮಣನು ಮಾಡುವ ಕೆಲಸಗಳು.

ಶೌರ್ಯಂ ತೇಜೋ ದೃತಿದಾರ್ಕ್ಷ್ಯಂ ಯುದ್ಧೇ ಚಾಪ್ಯಪಲಾಯನಮ್ |

ದಾನಮಿಶ್ವರಭಾವಶ್ಚ ಕ್ಷಾತ್ರಂ ಕರ್ಮ ಸ್ವಭಾವಜಮ್ || 43 ||

(ಶೌರ್ಯಂ) ಒಳ್ಳೆ ಬಲಶಾಲಿಗಳ ಮುಂದೆ ಕೂಡ ಎದೆಗೊಟ್ಟು ನಿಲ್ಲುವಂಥ ವಿಕ್ರಮವು (ತೇಜಃ) ಹಗೆಗೆ ಸೋಲದಿರುವ ಕೆಚ್ಚು (ದೃತಿಃ) ಎಂಥ ವಿಪತ್ತು ಬಂದರೂ ದೇಹೇಂದ್ರಿಯಗಳು ಕಳವಳವನ್ನು ಪಡೆಯದಿರುವದು (ದಾರ್ಕ್ಷ್ಯಂ) ಅಕಸ್ಮಾತ್ತಾಗಿ ಒದಗಿದ ಕೆಲಸದಲ್ಲಿಯೂ ಗಾಬರಿಗೊಳ್ಳದೆ ಮುಂದುವರಿಯುವ ಸಾಮರ್ಥ್ಯ (ಯುದ್ಧೇ) ಯುದ್ಧದಲ್ಲಿ (ಅಪಲಾಯನಂ ಚಾಪಿ) ತಲೇತಪ್ಪಿಸಿಕೊಂಡು ಓಡದೇ ಇರುವದು (ದಾನಂ) ಹಣ, ಬಂಗಾರ, ಅನ್ನ - ಮೊದಲಾದವುಗಳನ್ನು ಉದಾರ ಮನಸ್ಸಿನಿಂದ ಯೋಗ್ಯರಿಗೆ ಕೊಟ್ಟು ಬಿಡುವದು (ಈಶ್ವರಭಾವಶ್ಚ) ಸೇವಕರಲ್ಲಿ ತನ್ನ ಅಧಿಕಾರವನ್ನು ತೋರಿಸುವದು - ಇವು (ಸ್ವಭಾವಜಂ ಸತ್ತ್ವಮಿಶ್ರಿತರಜೋಗುಣದ ಸ್ವಭಾವಕ್ಕನುಗುಣವಾದ (ಕ್ಷಾತ್ರಂ) ಕ್ಷತ್ರಿಯರು ಮಾಡುವ (ಕರ್ಮ) ಕೆಲಸಗಳು.

ಕೃಷಿಗೌರಕ್ಷ್ಯವಾಣಿಜ್ಯಂ ವೈಶ್ಯಕರ್ಮ ಸ್ವಭಾವಜಮ್ |

ಪರಿಚರ್ಯಾತ್ಮಕಂ ಕರ್ಮ ಶೂದ್ರಸ್ಯಾಪಿ ಸ್ವಭಾವಜಮ್ || 44 ||

(ಕೃಷಿಗೌರಕ್ಷ್ಯವಾಣಿಜ್ಯಂ) ವ್ಯವಸಾಯ, ಪಶುಪಾಲನೆ, ವ್ಯಾಪಾರ - ಇವು (ಸ್ವಭಾವಜಂ) ತಮೋಮಿಶ್ರಿತರಜೋಗುಣದ ಸ್ವಭಾವಕ್ಕನುಗುಣವಾದ (ವೈಶ್ಯಕರ್ಮ) ವೈಶ್ಯರು ಮಾಡುವ ಕೆಲಸಗಳು. (ಪರಿಚರ್ಯಾತ್ಮಕಂ) ಸೇವಾ ವೃತ್ತಿಯ (ಕರ್ಮ) ಕರ್ಮವು (ಶೂದ್ರಸ್ಯಾಪಿ) ಶೂದ್ರನಿಗೆ (ಸ್ವಭಾವಜಂ) ರಜೋಮಿಶ್ರಿತತಮೋಗುಣಕ್ಕೆ ಅನುಗುಣವಾದದ್ದು.

ಹೀಗೆ ತಮ್ಮ ತಮ್ಮ ಕರ್ಮವನ್ನು ತಾವು ನಡೆಸುವದರಿಂದ ಸತ್ತ ಮೇಲೆ ಸ್ವರ್ಗವೂ ಅದು ಮುಗಿದ ಮೇಲೆ ತಮ್ಮ ಕರ್ಮಕ್ಕನುಗುಣವಾದ ಆಯಸ್ಸು, ಜ್ಞಾನ, ಹಣ, ಸುಖ-ಮೊದಲಾದವುಗಳಿಂದ ಕೂಡಿದ ಜನ್ಮವೂ ಆಗುವದಲ್ಲದೆ-

ಸ್ವೇ ಸ್ವೇ ಕರ್ಮಣ್ಯಭಿರತಃ ಸಂಸಿದ್ಧಿಂ ಲಭತೇ ನರಃ |

ಸ್ವಕರ್ಮನಿರತಃ ಸಿದ್ಧಿಂ ಯಥಾ ವಿಂದತಿ ತಚ್ಚಣು || 45 ||

(ಸ್ವೇ ಸ್ವೇ) ತನ್ನ ತನ್ನ (ಕರ್ಮಣಿ) ಕರ್ಮದಲ್ಲಿ (ಅಭಿರತಃ) ನಿರತನಾದಂಥ (ನರಃ) ಮನುಷ್ಯನು (ಸಂಸಿದ್ಧಿಂ) ಚಿತ್ತಶುದ್ಧಿಯನ್ನು ಪಡೆಯು

ವದರ ಮೂಲಕ ಜ್ಞಾನಿಷ್ಠೆಯ ಯೋಗ್ಯತೆಯನ್ನು (ಲಭತೇ) ಹೊಂದುತ್ತಾನೆ. ಕರ್ಮವನ್ನು ಮಾಡಿದ ಮಾತ್ರದಿಂದಲೇ ಆ ಯೋಗ್ಯತೆಯುಂಟಾಗುವದೋ ? ಎಂದರೆ (ಸ್ವಕರ್ಮನಿರತಃ) ತನ್ನ ತನ್ನ ಕರ್ಮದಲ್ಲಿ ನಿರತನಾದವನು (ಸಿದ್ಧಿಂ) ಜ್ಞಾನನಿಷ್ಠೆಯ ಯೋಗ್ಯತೆಯನ್ನು (ಯಥಾ) ಯಾವ ಪ್ರಕಾರವಾಗಿ (ವಿಂದತಿ) ಹೊಂದುತ್ತಾನೋ (ತತ್) ಅದನ್ನು (ಶ್ರಣು) ಕೇಳು.

ಯತಃ ಪ್ರವೃತ್ತಿಭೂತಾನಾಂ ಯೇನ ಸರ್ವಮಿದಂ ತತಮ್<sup>1</sup> |

ಸ್ವಕರ್ಮಣಾ ತಮಭ್ಯರ್ಚ್ಯ ಸಿದ್ಧಿಂ ವಿಂದತಿ ಮಾನವಃ || 46 ||

(ಯತಃ) ಯಾರಿಂದ (ಭೂತಾನಾಂ) ಪ್ರಾಣಿಗಳ ಮತ್ತು ಸಮಸ್ತ ವಸ್ತುಗಳ (ಪ್ರವೃತ್ತಿಃ) ಸೃಷ್ಟಿಯಾಗಿದೆಯೋ (ಯೇನ) ಯಾರಿಂದ (ಇದಂ) ಈ (ಸರ್ವಂ) ಎಲ್ಲವೂ (ತತಂ) ವ್ಯಾಪಿಸಲ್ಪಟ್ಟಿರುವದೋ (ತಂ) ಆ ಪರಮೇಶ್ವರನನ್ನು (ಸ್ವಕರ್ಮಣಾ) ತನ್ನ ಕರ್ಮದಿಂದ (ಅಭ್ಯರ್ಚ್ಯ) ಪೂಜೆ ಮಾಡಿ - ಎಂದರೆ ತನ್ನ ಕರ್ಮವನ್ನು ಸಮರ್ಪಣೆ ಮಾಡಿ (ಮಾನವಃ) ಮನುಷ್ಯನು (ಸಿದ್ಧಿಂ) ಜ್ಞಾನನಿಷ್ಠೆಯ ಯೋಗ್ಯತೆಯನ್ನು (ವಿಂದತಿ) ಹೊಂದುತ್ತಾನೆ.

ಆದ್ದರಿಂದ :—

ಶ್ರೇಯಾನ್ಸ್ವಧರ್ಮೋ ವಿಗುಣಃ ಪರಧರ್ಮಾತ್ಸ್ವನುಷ್ಠಿತಾತ್ |

ಸ್ವಭಾವನಿಯತಂ ಕರ್ಮ ಕುರ್ವನ್ನಾಪ್ನೋತಿ ಕಿಲ್ಬಿಷಮ್ || 47 ||

(ಸ್ವಧರ್ಮಃ) ತನ್ನ ಸ್ವಭಾವಕ್ಕನುಗುಣವಾಗಿ ಗೊತ್ತಾಗಿರುವ ಕರ್ಮವು (ವಿಗುಣಃ) ಏನಾದರೊಂದು ಗುಣದ ಕೊರತೆಯುಳ್ಳದ್ದಾಗಿ ಕಂಡರೂ (ಸ್ವನುಷ್ಠಿತಾತ್) ಬಹಳ ಚೆನ್ನಾಗಿ ನಡೆಸಿದಂಥ (ಪರಧರ್ಮಾತ್) ಪರಧರ್ಮ ಕ್ಷಿಂತಲೂ - ಎಂದರೆ ಮತ್ತೊಬ್ಬನ ಸ್ವಭಾವಕ್ಕನುಗುಣವಾಗಿ ಗೊತ್ತಾಗಿರುವ ಕರ್ಮಕ್ಷಿಂತಲೂ - (ಶ್ರೇಯಾನ್) ಮೇಲಾದುದು. ಏಕೆಂದರೆ (ಸ್ವಭಾವ ನಿಯತಃ) ತನ್ನ ಸ್ವಭಾವಕ್ಕನುಗುಣವಾಗಿ ಗೊತ್ತಾಗಿರುವಂಥ (ಕರ್ಮ) ಕರ್ಮವನ್ನು, ಅದರಲ್ಲಿ ಒಂದು ಪಕ್ಷ ದೋಷವು ಕಂಡರೂ (ಕುರ್ವನ್)

1. "ಯತೋ ವಾ ಇಮಾನಿ ಭೂತಾನಿ ಜಾಯಂತೇ" ಯಾವನಿಂದ ಈ ಭೂತಗಳು ಹುಟ್ಟುವವೋ - ಶ್ರು.

ಅದನ್ನು ಬಿಡದೆ ಮಾಡಿದ ಮನುಷ್ಯನು, ವಿಷದಲ್ಲಿ ಹುಟ್ಟಿದ ಪ್ರಾಣಿಯು ವಿಷದಿಂದ ಹಾನಿಯನ್ನು ಪಡೆಯದಿರುವಂತೆ (ಕಿಲ್ಬಿಷಂ) ಪಾಪವನ್ನು (ನ ಆಪ್ನೋತಿ) ಪಡೆಯುವದಿಲ್ಲ. ಆದ್ದರಿಂದ ನಿನಗೆ ಸ್ವಧರ್ಮವಾದ ಯುದ್ಧವು ಹಿಂಸಾ ಯುಕ್ತವಾಗಿ ಕಂಡರೂ ಅದು ಪರಧರ್ಮವಾದ ಭಿಕ್ಷಾಜೀವನಕ್ಕಿಂತ ಮೇಲು.

ದೋಷದಿಂದ ಕೂಡಿದ್ದೆಂದು ತಿಳಿದ ಕರ್ಮವನ್ನೇಕೆ ಮಾಡ ಬೇಕೆಂದರೆ :—

ಸಹಜಂ ಕರ್ಮ ಕೌಂತೇಯ ಸದೋಷಮಪಿ ನ ತ್ಯಜೇತ್ |

ಸರ್ವಾರಂಭಾ ಹಿ ದೋಷೇಣ ಧೂಮೇನಾಗ್ನಿರಿವಾವೃತಾಃ || 48 ||

(ಕೌಂತೇಯ) ಅರ್ಜುನನೇ, ಕೇಳು. (ಸಹಜಂ) ತನ್ನ ಹುಟ್ಟುಗುಣಕ್ಕೆ ಅನುಗುಣವಾದಂಥ (ಕರ್ಮ) ಕರ್ಮವು (ಸದೋಷಮಪಿ) ದೋಷದಿಂದ ಕೂಡಿದ್ದಾದರೂ (ನ ತ್ಯಜೇತ್) ಬಿಡಬಾರದು. (ಹಿ) ಏಕೆಂದರೆ (ಅಗ್ನಿಃ) ಅಗ್ನಿಯು (ಧೂಮೇನ ಇವ) ಹೊಗೆಯಿಂದ ಮುಸುಕಿರುವಂತೆ (ಸರ್ವಾರಂಭಾಃ) ಎಲ್ಲ ಉದ್ಯೋಗಗಳೂ (ದೋಷೇಣ) ತ್ರಿಗುಣಾತ್ಮಕವಾದ್ದರಿಂದ ಏನಾದರೊಂದು ದೋಷದಿಂದ (ಆವೃತಾಃ) ಮುಸುಕು ಹಾಕಲ್ಪಟ್ಟವುಗಳಾಗಿವೆ.

ಆದ್ದರಿಂದ ತನ್ನ ತನ್ನ ಕರ್ಮವನ್ನು ತಾನು ಈಶ್ವರಪ್ರೀತಿಗಾಗಿ ಮಾಡಿದ್ದರಿಂದಾಗುವ ಫಲವೇನೆಂದರೆ :—

ಅಸಕ್ತಬುದ್ಧಿಃ ಸರ್ವತ್ರ ಜಿತಾತ್ಮಾ ವಿಗತಸ್ಪೃಹಃ |

ನೈಷ್ಕರ್ಮ್ಯಸಿದ್ಧಿಂ ಪರಮಾಂ ಸಂನ್ಯಾಸೇನಾಧಿಗಚ್ಛತಿ || 49 ||

(ಸರ್ವತ್ರ) ಹೆಂಡತಿ, ಮಕ್ಕಳು - ಮೊದಲಾದ ಹೊರಗಣ ಸುಖ ಸಾಧನಗಳೆಲ್ಲ (ಅಸಕ್ತಬುದ್ಧಿಃ) ಅತಿಮಮತೆಯನ್ನು ಬಿಟ್ಟ ಮನಸ್ಸಿನವ ನಾಗಿಯೂ (ಜಿತಾತ್ಮಾ) ಮನಸ್ಸನ್ನು ಹಿಡಿತದಲ್ಲಿಟ್ಟುಕೊಂಡಿರುವವನಾಗಿಯೂ (ವಿಗತಸ್ಪೃಹಃ) ದೇಹಪೋಷಣೆಗೆಂದು ಮತ್ತೇನನ್ನೂ ಬಯಸದಿರುವವ ನಾಗಿಯೂ ಇರುವ ಜ್ಞಾನಿಯು (ಸಂನ್ಯಾಸೇನ) ಆತ್ಮನಿಗೆ ಯಾವ ಕರ್ಮಗಳ ಸಂಬಂಧವೂ ಇಲ್ಲವೆಂಬ ಜ್ಞಾನದ ಮೂಲಕ ಕರ್ಮಗಳನ್ನೆಲ್ಲ ದೂರಮಾಡಿ ಕೊಳ್ಳುವದರಿಂದ (ಪರಮಾಂ) ಕರ್ಮಫಲಗಳೆಲ್ಲಕ್ಕಿಂತ ಅತ್ಯಂತ ಉತ್ಕೃಷ್ಟವಾ ದಂಥ (ನೈಷ್ಕರ್ಮ್ಯಸಿದ್ಧಿಂ) ಕರ್ಮಗಳ ಸೋಂಕಿಲ್ಲದ ಆತ್ಮಸ್ಥಿತಿಯಲ್ಲಿರುವಿಕೆ ಯನ್ನು (ಅಧಿಗಚ್ಛತಿ) ಹೊಂದುತ್ತಾನೆ.

ಆದ್ದರಿಂದ ಈಶ್ವರಾರ್ಪಣಬುದ್ಧಿಯಿಂದ ಸ್ವಧರ್ಮವನ್ನು ಮಾಡಿ ಜ್ಞಾನನಿಷ್ಠಾಯೋಗ್ಯತೆಯನ್ನು ಪಡೆಯಬೇಕಲ್ಲದೆ :—

ಸಿದ್ಧಿಂ ಪ್ರಾಪ್ತೋ ಯಥಾ ಬ್ರಹ್ಮ ತಥಾಪ್ನೋತಿ ನಿಬೋಧ ಮೇ |  
ಸಮಾಸೇನೈವ ಕೌಂತೇಯ ನಿಷ್ಠಾ ಜ್ಞಾನಸ್ಯ ಯಾ ಪರಾ || 50 ||

(ಕೌಂತೇಯ) ಅರ್ಜುನನೇ, ಕೇಳು. (ಸಿದ್ಧಿಂ) ಜ್ಞಾನನಿಷ್ಠೆಗೆ ಬೇಕಾದ ಯೋಗ್ಯತೆಯನ್ನು (ಪ್ರಾಪ್ತಃ) ಪಡೆದವನು (ಯಾ) ಯಾವದು (ಜ್ಞಾನಸ್ಯ) ಜ್ಞಾನದ (ಪರಾ) ಹೆಚ್ಚಿನ (ನಿಷ್ಠಾ) ನಿಷ್ಠೆಯೋ ಅಂಥ (ಬ್ರಹ್ಮ) ಬ್ರಹ್ಮವಸ್ತುವನ್ನು (ಯಥಾ) ಯಾವ ಪ್ರಕಾರವಾಗಿ (ಆಪ್ನೋತಿ) ಪಡೆಯುತ್ತಾನೋ (ತಥಾ) ಆ ಪ್ರಕಾರವನ್ನು (ಸಮಾಸೇನೈವ) ಸಂಕ್ಷೇಪವಾಗಿಯೇ (ಮೇ) ನನ್ನಿಂದ (ನಿಬೋಧ) ಗೊತ್ತು ಮಾಡಿಕೊ - ಎಂದರೆ ಹೇಳುತ್ತೇನೆ ; ಕೇಳು.

ಆ ಜ್ಞಾನನಿಷ್ಠೆಯನ್ನು ಹೇಗೆ ಸಂಪಾದಿಸಬೇಕೆಂದರೆ :—

ಬುದ್ಧ್ಯಾ ವಿಶುದ್ಧಯಾ ಯುಕ್ತೋ ಧೃತ್ಯಾತ್ಮಾ ನಂ ನಿಯಮ್ಯ ಚ |  
ಶಬ್ದಾದೀನ್ವಿಷಯಾಂಸ್ತೈಕ್ತ್ವಾ ರಾಗದ್ವೇಷೌ ವ್ಯದಸ್ಯ ಚ || 51 ||

(ವಿಶುದ್ಧಯಾ) ವಂಚನೆಯಿಲ್ಲದಿರುವಂಥ (ಬುದ್ಧ್ಯಾ) ಬುದ್ಧಿಯಿಂದ (ಯುಕ್ತಃ) ಕೂಡಿದವನಾಗಿ (ಧೃತ್ಯಾ) ಹಿಡಿದ ಪಟ್ಟಿನಿಂದ (ಆತ್ಮಾನಂ) ದೇಹ, ಇಂದ್ರಿಯ- ಮೊದಲಾದವುಗಳನ್ನು (ನಿಯಮ್ಯ ಚ) ಹಿಡಿತದಲ್ಲಿಟ್ಟುಕೊಂಡು (ಶಬ್ದಾದೀನ್) ಶಬ್ದ, ಸ್ಪರ್ಶ - ಮೊದಲಾದ (ವಿಷಯಾನ್) ಹೊರಗಣ ವಸ್ತುಗಳನ್ನೆಲ್ಲ (ತೈಕ್ತ್ವಾ) ತಾನು ಬದುಕಿರುವದಕ್ಕೆಷ್ಟು ಬೇಕೋ ಅಷ್ಟರ ಹೊರತು ಹೆಚ್ಚಿನದನ್ನೆಲ್ಲ ಬಿಟ್ಟು (ರಾಗದ್ವೇಷೌ) ಬದುಕಿರುವದಕ್ಕುಪಯೋಗವಾಗುವದಕ್ಕೆ ದೊರೆತದ್ದರಲ್ಲಾದರೂ ಹೆಚ್ಚು ರುಚಿಯುಳ್ಳದ್ದು ಸಿಕ್ಕಿದಾಗ ಅದರ ಮೇಲೆ ಪ್ರೀತಿಯನ್ನೂ ಸಾಮಾನ್ಯವಾದದ್ದು ಸಿಕ್ಕಿದಾಗ ಅದರ ಮೇಲೆ ಹಗೆತನವನ್ನೂ (ವ್ಯದಸ್ಯ ಚ) ಹಿಮ್ಮೆಟ್ಟಿಸಿ

ಮತ್ತೇನೆಂದರೆ :—

ವಿವಿಕ್ತಸೇವೀ ಲಘ್ವಾಶ್ರೀ ಯತವಾಕ್ಯಾಯಮಾನಸಃ |  
ಧ್ಯಾನಯೋಗಪರೋ ನಿತ್ಯಂ ವೈರಾಗ್ಯಂ ಸಮುಪಾಶ್ರಿತಃ || 52 ||

( ವಿವಿಕ್ತಸೇವೀ ) ಜನರ ಗದ್ದಲವಿಲ್ಲದಿರುವ ಕಡೆಯಲ್ಲಿರುವವನಾಗಿಯೂ ( ಲಘ್ವಾಶೀ ) ನಿದ್ರೆ, ಸೋಮಾರಿತನ - ಮೊದಲಾದವುಗಳನ್ನು ಉಂಟುಮಾಡದಂಥ ಸಾತ್ತ್ವಿಕಾಹಾರವನ್ನು ಮಿತವಾಗಿ ಉಣ್ಣುವವನಾಗಿಯೂ ( ಯತವಾಕ್ಯಾಯ ಮಾನಸಃ ) ಮಾತು, ಶರೀರ, ಮನಸ್ಸು- ಈ ಮೂರನ್ನೂ ತನ್ನ ಕೈಯಲ್ಲಿಟ್ಟು ಕೊಂಡಿರುವವನಾಗಿಯೂ ( ನಿತ್ಯಂ ) ಯಾವಾಗಲೂ ( ಧ್ಯಾನಯೋಗಪರಃ ) ಆತ್ಮಸ್ವರೂಪವನ್ನು ಎಡೆಬಿಡದೆ ಚಿಂತಿಸುವದೇ ತನ್ನ ಮುಖ್ಯಕರ್ತವ್ಯವೆಂದು ತಿಳಿದವನಾಗಿಯೂ ( ವೈರಾಗ್ಯಂ ) ಈ ಲೋಕದ ಅಥವಾ ಪರಲೋಕದ ಹೊರಗಣ ಸುಖಸಾಧನಗಳಲ್ಲಿ ಅಕ್ಕರೆಯಿಲ್ಲದಿರುವಿಕೆಯನ್ನು ( ಸಮುಪಾಶ್ರಿತಃ ) ಚೆನ್ನಾಗಿ ಮೈಗೂಡಿಸಿಕೊಂಡಿರುವವನಾಗಿಯೂ

ಮತ್ತೇನೆಂದರೆ :—

ಅಹಂಕಾರಂ ಬಲಂ ದರ್ಪಂ ಕಾಮಂ ಕ್ರೋಧಂ ಪರಿಗ್ರಹಮ್ |

ವಿಮುಚ್ಯ ನಿರ್ಮಮಃ ಶಾಂತೋ ಬ್ರಹ್ಮಭೂಯಾಯ ಕಲ್ಪತೇ || 53 ||

( ಅಹಂಕಾರಂ ) ದೇಹ, ಇಂದ್ರಿಯ - ಮೊದಲಾದವುಗಳನ್ನೆ ತಾನೆಂದು ತಿಳಿಯುವಿಕೆಯನ್ನೂ ( ಬಲಂ ) ಬಲವನ್ನೂ - ಎಂದರೆ ಶರೀರದ ಸ್ವಾಭಾವಿಕಬಲವಲ್ಲ; ಏಕೆಂದರೆ ಬಿಡಬೇಕೆಂದು ಹೇಳಿರುವ ಮಾತುಗಳ ಗುಂಪಿನಲ್ಲಿರುವ ಈ ಬಲಕ್ಕೆ ಆ ಅರ್ಥವನ್ನು ಮಾಡಿದರೆ ಆ ಬಲವನ್ನು ಬಿಡುವದೆಂಬುದೇ ಶಕ್ಯವಲ್ಲ. ಆದ್ದರಿಂದ ಬಯಕೆ, ಅತಿಪ್ರೀತಿ - ಮೊದಲಾದವುಗಳ ಆವೇಶದಿಂದ ತೋರುವ ಒಂದು ಬಗೆಯ ಹೆಚ್ಚಿನ ಸಾಮರ್ಥ್ಯವೆಂದರ್ಥ- ( ದರ್ಪಂ ) ಏನಾದರೊಂದು ಹರ್ಷವುಂಟಾದರೆ ಅದರ ಆವೇಶದ ಭರದಲ್ಲಿ ಧರ್ಮವನ್ನು ಮೀರುವಂಥ ಸೊಕ್ಕನ್ನೂ ( ಕಾಮಂ ) ದುಂದುಗಾರಿಕೆಯ ಬಯಕೆಯನ್ನೂ ( ಕ್ರೋಧಂ ) ಅದಕ್ಕೆ ಅಡಚಣೆಯೊದಗಿದರೆ ಉಂಟಾಗುವ ಕೋಪವನ್ನೂ ( ಪರಿಗ್ರಹಂ ) ಹೊರಗಣ ಬಗೆಬಗೆಯ ಉಪಕರಣಗಳನ್ನೂ ( ವಿಮುಚ್ಯ ) ಬಿಟ್ಟು ( ನಿರ್ಮಮಃ ) ನನ್ನದೆಂಬಭಿಮಾನವಿಲ್ಲದವನಾಗಿ ( ಶಾಂತಃ ) ಸಮಾಧಾನಸ್ಥಿತಿಯನ್ನು ಹೊಂದಿದವನು ( ಬ್ರಹ್ಮಭೂಯಾಯ ) ಬ್ರಹ್ಮಸ್ವರೂಪನಾಗುವದಕ್ಕೆ ( ಕಲ್ಪತೇ ) ಸಮರ್ಥನಾಗುತ್ತಾನೆ.

ಇದೇ ಕ್ರಮದಲ್ಲಿಯೇ —

ಬ್ರಹ್ಮಭೂತಃ ಪ್ರಸನ್ನಾತ್ಮಾ ನ ಶೋಚತಿ ನ ಕಾಂಕ್ಷತಿ<sup>1</sup> |

ಸಮಃ ಸರ್ವೇಷು ಭೂತೇಷು ಮದ್ಭಕ್ತಿಂ ಲಭತೇ ಪರಾಮ್ || 54 ||

(ಬ್ರಹ್ಮಭೂತಃ) ಬ್ರಹ್ಮಸ್ವರೂಪನಾದಂಥ (ಪ್ರಸನ್ನಾತ್ಮಾ) ಶುದ್ಧ ಚಿತ್ತನು (ನ ಶೋಚತಿ) ತನಗೆ ಇಂಥದ್ದು ಕೊರತೆಯಾಗಿರುವದೆಂದು ಅಳುವದಿಲ್ಲ ಮತ್ತು (ನ ಕಾಂಕ್ಷತಿ) ನನಗೆ ಇಂಥದ್ದು ಬೇಕೆಂದು ಬಾಯಿನೀರು ಸುರಿಸುವದಿಲ್ಲ (ಸರ್ವೇಷು) ಎಲ್ಲ (ಭೂತೇಷು) ಪ್ರಾಣಿಗಳಲ್ಲಿಯೂ (ಸಮಃ) ತನ್ನಂತೆ ಸುಖವನ್ನೂ ದುಃಖವನ್ನೂ ಸಮವಾಗಿ ನೋಡುವವನಾಗಿ (ಪರಾಂ) ಅತ್ಯುತ್ಕೃಷ್ಟವಾದ (ಮದ್ಭಕ್ತಿಂ) ನನ್ನ ಮೇಲಿನ ಪ್ರೇಮಾತಿಶಯವನ್ನು (ಲಭತೇ) ಹೊಂದುತ್ತಾನೆ.

ಅದರಿಂದೇನಾಗುವದೆಂದರೆ :—

ಭಕ್ತ್ಯಾ ಮಾಮಭಿಜಾನಾತಿ ಯಾವಾನ್ಯಶ್ಚಾಸ್ತಿ ತತ್ತ್ವತಃ |

ತತೋ ಮಾಂ ತತ್ತ್ವತೋ ಜ್ಞಾತ್ವಾ ವಿಶತೇ ತದನಂತರಮ್ || 55 ||

(ಭಕ್ತ್ಯಾ) ಆ ಪರಾಭಕ್ತಿಯಿಂದ - ಎಂದರೆ ಜ್ಞಾನವಾದ ಮೇಲೆ ಉಂಟಾಗುವ ಹೆಚ್ಚಿನ ಭಕ್ತಿಯಿಂದ (ಮಾಂ) ಚೈತನ್ಯಸ್ವರೂಪನಾದ ನನ್ನನ್ನು (ಯಾವಾನ್) ಪರಿಮಿತಿಯ ಕಲ್ಪನೆಯನ್ನುಂಟುಮಾಡುತ್ತಿರುವ ಪ್ರಪಂಚವೆಂಬ ಉಪಾಧಿಯಿಂದ ಎಷ್ಟು ವಿಸ್ತಾರವಾಗಿರುತ್ತೇನೆಂಬದನ್ನೂ (ಯಶ್ಚಾಸ್ತಿ) ಆ ಪರಿಮಿತಿಯ ಕಲ್ಪನೆಯನ್ನು ಕೊಡುವವುಗಳನ್ನೆಲ್ಲ ಸರಿಸಿ ನೋಡುವದರಿಂದ ಆಕಾಶಕ್ಕೆ ಸಮನಾದ ಅಖಂಡನಾದ ಉತ್ತಮಪುರುಷನೆಂಬುದನ್ನೂ (ತತ್ತ್ವತಃ) ಹುಟ್ಟು, ಸಾವು - ಮೊದಲಾದವುಗಳೇನೂ ಇಲ್ಲದವನೆಂದು ಇದ್ದದ್ದಿದ್ದ ಹಾಗೆ (ಅಭಿಜಾನಾತಿ) ಚೆನ್ನಾಗಿ ತಿಳಿಯುತ್ತಾನೆ. (ತತಃ) ಆ ಭಕ್ತಿಯಿಂದ (ಮಾಂ) ನನ್ನನ್ನು (ತತ್ತ್ವತಃ) ಇದ್ದದ್ದಿದ್ದ ಹಾಗೆ (ಜ್ಞಾತ್ವಾ) ತಿಳಿದು (ತದನಂತರಂ) ಒಡನೆ (ವಿಶತೇ) ನನ್ನೊಳಗೆ ಸೇರಿಹೋಗುತ್ತಾನೆ. ನನ್ನ ಅಪರಿಮಿತಸ್ವರೂಪವನ್ನು ಮೊದಲು ತಿಳಿದು ಆಮೇಲೆ ನನ್ನೊಳಗೆ ಸೇರುತ್ತಾನೆಂದು ತಿಳಿಯಬಾರದು. ಸೇರುವದೆಂಬುದೊಂದು ಬೇರೆ ಅಲ್ಲವೇ ಅಲ್ಲ ಅಪರಿಮಿತತ್ವವನ್ನು ತಿಳಿಯೋಣವೇ ಸೇರೋಣವೆನಿಸುವದು. ಎಂದರೆ ಗಡಿಗೇಯೊಳಗಿರುವ ಬಯಲು ಗಡಿಗೇಯಳತೆಯದೆನಿಸಿರುವವರೆಗೂ ಗಡಿಗೇಯ ಬಯಲೆಂದು ಬೇರೆಯಾಗಿದ್ದು

1. 'ನ ಹೃಷ್ಯತಿ' ಎಂದು ಪಾಠಾಂತರ ಸಂತೋಷಪಡುವದಿಲ್ಲವೆಂದರ್ಥ.



ಗಡಿಗೇಯೆಂಬ ಪರಿಮಿತಿಯ ಕಲ್ಪನೆಯನ್ನೊಂದು ಕಡೆಗೆ ಸರಿಸಿಟ್ಟು ನೋಡಿದಾಗ ಅದು ಅಪರಿಮಿತವಾದ ಆಕಾಶವೇ ಆಗಿರುವಂತೆ ದೇಹವೆಂಬ ಪರಿಮಿತಿಯೊಳಗಿರುವ ಚೈತನ್ಯವು ದೇಹದ ಪರಿಮಿತಿಗೆ ಕಟ್ಟುಬಿದ್ದದ್ದೆನಿಸಿರುವವರೆಗೂ ಜೀವನೆಂದು ಬೇರೆಯಾಗಿದ್ದು ದೇಹವೆಂಬ ಪರಿಮಿತಿಯ ಕಲ್ಪನೆಯನ್ನೊಂದು ಕಡೆಗೆ ಸರಿಸಿಟ್ಟು ನೋಡಿದಾಗ ಅದು ಅಪರಿಮಿತಬ್ರಹ್ಮಚೈತನ್ಯವೇ ಆಗಿರುವದು. ಜೀವವು ಬ್ರಹ್ಮನಲ್ಲಿ ಪ್ರವೇಶಿಸುವದೆಂಬ ಮಾತು ಮೊದಲು ಜೀವನೆನಿಸಿದ್ದ ಚೈತನ್ಯವು ಆಮೇಲೆ ಬ್ರಹ್ಮರೂಪಾಗಿ ತಿಳಿಯಬರುವದೆಂಬುದನ್ನು ವ್ಯವಹಾರದೃಷ್ಟಿಯಿಂದ ಹೇಳುವ ಮಾತಿನ ಬೆಡಗೇ ಹೊರತು ಮತ್ತೇನೂ ಇಲ್ಲ.

ಭಕ್ತಿಯ ಹೆಚ್ಚುಗಾರಿಕೆಯೇನೆಂದರೆ :—

ಸರ್ವಕರ್ಮಾಣ್ಯಪಿ ಸದಾ ಕುರ್ವಾಣೋ ಮದ್ವ್ಯಪಾಶ್ರಯಃ |

ಮತ್ಪ್ರಸಾದಾದವಾಪ್ನೋತಿ ಶಾಶ್ವತಂ ಪದಮವ್ಯಯಮ್ || 56 ||

(ಸರ್ವಕರ್ಮಾಣ್ಯಪಿ) ಎಲ್ಲ ಕರ್ಮಗಳನ್ನೂ ಎಂದರೆ ಮಾಡಬಾರದವುಗಳನ್ನು ಕೂಡ (ಸದಾ) ಯಾವಾಗಲೂ (ಕುರ್ವಾಣಃ) ಮಾಡುವವನಾದರೂ (ಮದ್ವ್ಯಪಾಶ್ರಯಃ) ನನ್ನನ್ನೆ ಗತಿಯೆಂದು ನಂಬಿರುವ ಅವನು (ಮತ್ಪ್ರಸಾದಾತ್) ಈಶ್ವರನಾದ ನನ್ನ ಅನುಗ್ರಹದಿಂದ (ಅವ್ಯಯಮ್) ಎಷ್ಟು ಮಾತ್ರವೂ ಸವೆಯದಿರುವಂಥ (ಶಾಶ್ವತಂ) ಎಂದೆಂದಿಗೂ ಇರುವಂಥ (ಪದಂ) ಮೋಕ್ಷಪದವಿಯನ್ನು (ಅವಾಪ್ನೋತಿ) ಪಡೆಯುತ್ತಾನೆ.

ಆದ್ದರಿಂದ :—

ಚೇತಸಾ ಸರ್ವಕರ್ಮಾಣಿ ಮಯಿ ಸಂನ್ಯಸ್ಯ ಮರ್ತ್ವರಃ |

ಬುದ್ಧಿಯೋಗಮುಪಾಶ್ರಿತ್ಯ<sup>1</sup> ಮಚ್ಚಿತ್ತಃ ಸತತಂ ಭವ || 57 ||

ನೀನು ಕರ್ಮಕ್ಕೆ ಕೈ ಹಾಕುವದೇ ಇಲ್ಲವೆನ್ನುವದು ನಿನ್ನ ಯೋಗ್ಯತೆಯ ಮಾತಲ್ಲ. ನೀನೇನು ಮಾಡಬೇಕೆಂದರೆ (ಸರ್ವಕರ್ಮಾಣಿ), ನೀನು ಮಾಡುವ ಕೆಲಸಗಳನ್ನೆಲ್ಲ (ಚೇತಸಾ) ವಿವೇಕಪೂರ್ವಕವಾದ ಮನಸ್ಸಿನಿಂದ (ಮಯಿ) ಪರಮಾತ್ಮನಾದ ನನ್ನಲ್ಲಿ (ಸಂನ್ಯಸ್ಯ) ಅರ್ಪಣ ಮಾಡಿ - ಎಂದರೆ ಈಶ್ವರನ ದಾಸನಾಗಿ ಮಾಡುವವನೆಂದು ನಿನ್ನನ್ನು ತಿಳಿದುಕೊಂಡು (ಮರ್ತ್ವರಃ) ನನ್ನನ್ನೇ

1. "ಬುದ್ಧಿಯೋಗಮುಪಾಶ್ರಿತ್ಯ" ಎಂದು ಪಾಠಾಂತರ. ಅದೇ ಅರ್ಥ.

ಗತಿಯೆಂದು ನಂಬಿದವನಾಗಿ (ಬುದ್ಧಿಯೋಗಂ) ಮನಸ್ಸನ್ನು ಸಮತ್ವದಲ್ಲಿಟ್ಟು ಕೊಂಡಿರುವ ನಡವಳಿಕೆಯನ್ನು (ಉಪಾಶ್ರಿತ್ಯ) ಅವಲಂಬಿಸಿಕೊಂಡು (ಸತತಂ) ಯಾವಾಗಲೂ (ಮಚ್ಚಿತ್ತಃ) ನನ್ನಲ್ಲಿಯೇ ಮನಸ್ಸಿಟ್ಟವನು (ಭವ) ಆಗು.

ಇದರಿಂದಾಗುವದೇನೆಂದರೆ :—

ಮಚ್ಚಿತ್ತಃ ಸರ್ವದುರ್ಗಾಣಿ ಮತ್ಪ್ರಸಾದಾತ್ತರಿಷ್ಯಸಿ |

ಅಥ ಚೇತ್ತ್ವಮುಹಂಕಾರಾನ್ ಶ್ರೋಷ್ಯಸಿ ವಿನಂಕ್ಷ್ಯಸಿ

|| 58 ||

(ಮಚ್ಚಿತ್ತಃ) ನನ್ನಲ್ಲಿಯೇ ಮನಸ್ಸಿಟ್ಟ ನೀನು (ಮತ್ಪ್ರಸಾದಾತ್) ನನ್ನ ಅನುಗ್ರಹದಿಂದ (ಸರ್ವದುರ್ಗಾಣಿ) ಹುಟ್ಟುವವುಗಳಿಗೆ ಕಾರಣಗಳಾದ ಅನರ್ಥಪರಂಪರೆಗಳನ್ನೆಲ್ಲ (ತರಿಷ್ಯಸಿ) ದಾಟುತ್ತಿ. (ಅಥ) ಹಾಗಲ್ಲದೆ (ತ್ವಂ) ನೀನು (ಅಹಂಕಾರಾತ್) ನೀನೇ ಪಂಡಿತನೆಂಬ ದುರಭಿಮಾನದಿಂದ (ನ ಶ್ರೋಷ್ಯಸಿ ಚೇತ್) ನನ್ನ ಮಾತನ್ನು ಕೇಳದೆ ಹೋದರೆ (ವಿನಂಕ್ಷ್ಯಸಿ) ಪರಧರ್ಮಕ್ಕೆ ಬಲಿಯಾಗಿ ಹಾಳಾಗುತ್ತಿ.

ಮಾಡುವದೂ ಬಿಡುವದೂ ನಿನ್ನ ಕೈಯಲ್ಲಿರುವದೆಂದು ನೀನು ತಿಳಿದಿರುವದು ತಪ್ಪು. ಏಕೆಂದರೆ :—

ಯದಹಂಕಾರಮಾಶ್ರಿತ್ಯ ನ ಯೋತ್ಸ್ಯ ಇತಿ ಮನ್ಯಸೇ |

ಮಿಥ್ಯೈಷ ವ್ಯವಸಾಯಸ್ತೇ ಪ್ರಕೃತಿಸ್ತ್ವಾಂ ನಿಯೋಕ್ಷ್ಯತಿ

|| 59 ||

(ಅಹಂಕಾರಮಾಶ್ರಿತ್ಯ) ಪಾಂಡಿತ್ಯವನ್ನು ಮೈಮೇಲೆ ಹಾಕಿಕೊಂಡು (ನ ಯೋತ್ಸ್ಯ ಇತಿ) ಯುದ್ಧ ಮಾಡುವದಿಲ್ಲವೆಂದು (ಮನ್ಯಸೇ ಯತ್) ತಿಳಿಯುತ್ತೀಯಲ್ಲ! ಆ (ತೇ) ನಿನ್ನ (ಏಷಃ) ಈ (ವ್ಯವಸಾಯಃ) ನಿಶ್ಚಯವು (ಮಿಥ್ಯಾ) ಸುಳ್ಳು. ಏಕೆಂದರೆ (ಪ್ರಕೃತಿಃ) ಸತ್ತ್ವಮಿಶ್ರಿತರಜೋಗುಣದ ನಿನ್ನ ಕ್ಷತ್ರಿಯಸ್ವಭಾವವು (ತ್ವಾಂ) ನಿನ್ನನ್ನು (ನಿಯೋಕ್ಷ್ಯತಿ) ಯುದ್ಧಕ್ಕಿಂದು ಮುಂದಕ್ಕೆ ನೂಕಿಯೇ ನೂಕುತ್ತದೆ.

ಮತ್ತು :—

ಸ್ವಭಾವಜೇನ ಕೌಂತೇಯ ನಿಬದ್ಧಃ ಸ್ವೇನ ಕರ್ಮಣಾ |

ಕರ್ತುಂ ನೇಚ್ಛಸಿ ಯನ್ಮೋಹಾತ್ಕರಿಷ್ಯಸ್ಯವಶೋಽಪಿ ತತ್

|| 60 ||

(ಕೌಂತೇಯ) ಅರ್ಜುನನೇ, ಕೇಳು. (ಸ್ವಭಾವಜೇನ) ನಿನ್ನ ಹುಟ್ಟು ಗುಣವಾದಂಥ ಸತ್ತ್ವಮಿಶ್ರಿತರಜೋಗುಣದಿಂದಾದ (ಸ್ವೇನ) ನಿನ್ನ (ಕರ್ಮಣಾ) ಕ್ಷತ್ರಿಯತ್ವೋಚಿತವಾದ ಯುದ್ಧದೊಡನೆ (ನಿಬದ್ಧಃ) ಚೆನ್ನಾಗಿ ಗಂಟುಬಿದ್ದಿರುವ ನೀನು (ಮೋಹಾತ್) ಅವಿವೇಕದಿಂದ ಕೂಡಿದವನಾಗಿ (ಯತ್) ಯಾವ ಯುದ್ಧಕರ್ಮವನ್ನು (ಕರ್ತುಂ) ಮಾಡುವದಕ್ಕೆ (ನೇಚ್ಛಸಿ) ಬಯಸುವುದಿಲ್ಲವೋ (ತತ್) ಆ ಯುದ್ಧ ಕರ್ಮವನ್ನು (ಅವಶೋಽಪಿ) ನಿನ್ನ ಪ್ರಯತ್ನವಿಲ್ಲದೆಯಾದರೂ (ಕರಿಷ್ಯಸಿ) ಮಾಡುತ್ತಿ.

ಏಕೆಂದರೆ :—

ಈಶ್ವರಃ ಸರ್ವಭೂತಾನಾಂ ಹೃದ್ದೇಶೇಽರ್ಜುನ ತಿಷ್ಠತಿ |

ಭ್ರಾಮಯನ್ಸರ್ವಭೂತಾನಿ ಯಂತ್ರಾರೂಢಾನಿ ಮಾಯಯಾ || 61 ||

(ಅರ್ಜುನ) ಅರ್ಜುನನೇ, ಕೇಳು. (ಯಂತ್ರಾರೂಢಾನಿ) ಗೊಂಬೆಯ ಆಟಗಾರನು ಪರದೆಯೊಳಗಿದ್ದು ಸೂತ್ರವನ್ನು ಹಿಡಿದುಕೊಂಡು ತಿರುಗಿಸುವ ಯಂತ್ರಕ್ಕೆ ಕಟ್ಟಿದ ಮರದ ಗೊಂಬೆಗಳನ್ನು ಬಗೆಬಗೆಯಾಗಿ ಆಡಿಸುವಂತೆ (ಈಶ್ವರಃ) ಪರಮಾತ್ಮನು (ಸರ್ವಭೂತಾನಿ) ಎಲ್ಲ ಪ್ರಾಣಿಗಳನ್ನೂ (ಮಾಯಯಾ) ಅವರು ಶರೀರವೆಂಬ ಯಂತ್ರಕ್ಕೆ ಸಿಕ್ಕುಬಿದ್ದು ಹುಟ್ಟಿ ಸಾಯುತ್ತ ಮೇಲಿನ ಲೋಕಕ್ಕೂ ಕೆಳಗಿನ ಲೋಕಕ್ಕೂ ತಿರುಗುತ್ತಿರುವರೆಂದು ನೋಡುವವರಿಗೆ ಕಾಣುವಂತೆ ಅವರವರ ಕರ್ಮಗಳೆಂಬ ಸೂತ್ರಗಳನ್ನು ಹಿಡಿದು (ಭ್ರಾಮಯನ್) ಸುತ್ತಿಸುತ್ತ (ಸರ್ವಭೂತಾನಾಂ) ಎಲ್ಲ ಪ್ರಾಣಿಗಳ (ಹೃದ್ದೇಶೇ) ಹೃದಯವೆಂಬ ಸ್ಥಳದಲ್ಲಿ ಪರದೆಯೊಳಗೆ ಹೇಗೋ ಹಾಗೆ ಮರೆಯಾಗಿದ್ದುಕೊಂಡು (ತಿಷ್ಠತಿ) ಇರುತ್ತಾನೆ. ಎಲ್ಲೆಲ್ಲಿಯೂ ತುಂಬಿಕೊಂಡಿರುವ ಆತ್ಮನು ಹೃದಯದಲ್ಲಿರುವನೆಂಬ ಮಾತಿಗೆ ಅರ್ಥವೇನೆಂದರೆ ಬೆಳಕು ಎಲ್ಲೆಲ್ಲಿಯೂ ಹರಡಿದ್ದರೂ ಕನ್ನಡಿ ಮೊದಲಾದ ಸ್ವಚ್ಛವಸ್ತುಗಳಲ್ಲಿ ಎದ್ದು ಕಾಣುವಂತೆ ಈಶ್ವರನು ಎಲ್ಲೆಲ್ಲಿಯೂ ತುಂಬಿದ್ದರೂ ಹೃದಯದಲ್ಲಿ ಹೆಚ್ಚು ಕಾಣಿಸಿಕೊಳ್ಳುವನೆಂದರ್ಥ. ಏಕೆಂದರೆ ಪರಮಾತ್ಮಜ್ಞಾನವಾಗವದು ಹೃದಯದಲ್ಲಿಯೇ.

ಆದ್ದರಿಂದ —

ತಮೇವ ಶರಣಂ ಗಚ್ಛ ಸರ್ವಭಾವೇನ ಭಾರತ |

ತತ್ಪ್ರಸಾದಾತ್ಪರಾಂ ಶಾಂತಿಂ ಸ್ಥಾನಂ ಪ್ರಾಪ್ಸ್ಯಸಿ ಶಾಶ್ವತಮ್ || 62 ||

(ಭಾರತ) ಅರ್ಜುನನೇ, ಕೇಳು. (ಸರ್ವಭಾವೇನ) ಎಲ್ಲ ರೀತಿಯಿಂದಲೂ (ತಮೇವ) ಆ ಪರಮಾತ್ಮನನ್ನೇ (ಶರಣಂ ಗಚ್ಛ) ಶರಣು ಹೋಗು. (ತತ್ಪ್ರಸಾದಾತ್) ಅವನ ಅನುಗ್ರಹದಿಂದ (ಪರಾಂ) ಅತ್ಯುತ್ಕೃಷ್ಟವಾದಂಥ (ಶಾಶ್ವತಂ) ಎಂದಿಗೂ ಹೋಗದಂಥ (ಶಾಂತಿಂ) ಸಮಾಧಾನರೂಪವಾದಂಥ (ಸ್ಥಾನಂ) ಮೋಕ್ಷವನ್ನು (ಪ್ರಾಪ್ಸ್ಯಸಿ) ಹೊಂದುತ್ತಿ ನಿನ್ನ ಶೋಕಕ್ಕೆ ಪರಿಹಾರವನ್ನೇ ಕಾಣೆನೆಂದು ನೀನು ಹೇಳಿದ್ದೆಯಲ್ಲ! (2-8) ಇಗೋ ಇದೇ ಪರಿಹಾರ.

ಇತಿ ತೇ ಜ್ಞಾನಮಾಖ್ಯಾತಂ ಗುಹ್ಯಾದ್ಗುಹ್ಯತರಂ ಮಯಾ |

ವಿಮೃಶ್ಯೈತದಶೇಷೇಣ ಯಥೇಚ್ಛಸಿ ತಥಾ ಕುರು || 63 ||

(ಇತಿ) ಈ ರೀತಿಯಲ್ಲಿ (ಮಯಾ) ನನ್ನಿಂದ (ತೇ) ನಿನಗೆ (ಗುಹ್ಯಾದ್ಗುಹ್ಯತರಂ) ಗುಟ್ಟಾದವುಗಳಲ್ಲೆಲ್ಲ ಗುಟ್ಟಾದ - ಎಂದರೆ ಕಂಡಕಂಡವರ ಮುಂದೆಲ್ಲ ಬಾಯ ತಿಟೆಯನ್ನು ಕಳೆದುಕೊಳ್ಳುವದಕ್ಕೆ ಮಾತುಗಳನ್ನು ಗಾಳಿಯಲ್ಲಿ ತೂರಬಾರದಾದಂಥ (ಜ್ಞಾನಂ) ತಿಳಿವಳಿಕೆಯು (ಆಖ್ಯಾತಂ) ಹೇಳಲ್ಪಟ್ಟಿರುವದು. (ಏತತ್) ಇದನ್ನು (ಅಶೇಷೇಣ) ಮೊದಲಿನಿಂದ ಕೊನೆಯವರೆಗೂ ಒಂದೂ ಬಿಡದೆ (ವಿಮೃಶ್ಯ) ಆಲೋಚನೆಯನ್ನು ಮಾಡಿ (ಯಥಾ) ಮುಂದೆ ಹೇಗೆ ಮಾಡಬೇಕೆಂದು (ಇಚ್ಛಸಿ) ಬಯಸುತ್ತಿಯೋ (ತಥಾ) ಆ ರೀತಿಯಲ್ಲಿ (ಕುರು) ಮಾಡು.

ಇನ್ನೂ ಹೇಳುತ್ತೇನೆ ; ಕೇಳು :—

ಸರ್ವಗುಹ್ಯತಮಂ ಭೂಯಃ ಶೃಣು ಮೇ ಪರಮಂ ವಚಃ |

ಇಷ್ಟೋಽಸಿಮೇ ದೃಢಮಿತಿ ತತೋ ವಕ್ಷ್ಯಾಮಿ ತೇ ಹಿತಮ್ || 64 ||

(ಸರ್ವಗುಹ್ಯತಮಂ) ಗುಟ್ಟಾದವುಗಳಲ್ಲೆಲ್ಲ ತಲೆಯಾದಂಥ (ಮೇ) ನನ್ನ (ಪರಮಂ) ಉತ್ತಮವಾದ (ವಚಃ) ಮಾತನ್ನು (ಭೂಯಃ) ಇನ್ನೂ (ಶೃಣು) ಕೇಳು. ನಾನು ಇದನ್ನು ಏನಾದರೊಂದು ಪ್ರಯೋಜನದ ಆಸೆಯಿಂದ ಹೇಳುವವನಲ್ಲ ಮತ್ತೇನೆಂದರೆ ನೀನು (ಮೇ) ನನಗೆ (ದೃಢಂ) ಬಲವಾದ

(ಇಷ್ಟೋಽಸಿ) ಗೆಳೆಯನಾಗಿದ್ದಿ (ಇತಿ) ಎಂದು ತಿಳಿದು (ತತಃ) ಆ ಕಾರಣದಿಂದ (ತೇ) ನಿನ್ನ (ಹಿತಂ) ಒಳ್ಳೆಯದನ್ನು (ವಕ್ಷ್ಯಾಮಿ) ಹೇಳುತ್ತೇನೆ. ಜಗತ್ತಿನಲ್ಲಿ ಇದಕ್ಕಿಂತ ಒಳ್ಳೆಯದೆನಿಸುವದು ಇನ್ನಿಲ್ಲವೇ ಇಲ್ಲ.

ಅದೇನೆಂದರೆ :—

ಮನ್ಮನಾ ಭವ ಮದ್ಭಕ್ತೋ ಮದ್ಯಾಜೀ ಮಾಂ ನಮಸ್ಕುರು |

ಮಾಮೇವೈಷ್ಯಸಿ ಸತ್ಯಂ ತೇ ಪ್ರತಿಜಾನೇ ಪ್ರಿಯೋಽಸಿ ಮೇ || 65 ||

(ಮನ್ಮನಾ ಭವ) ಪರಮಾತ್ಮನಾದ ನನ್ನಲ್ಲಿಯೇ ಮನಸ್ಸನ್ನಿಡುವನಾಗು. (ಮದ್ಭಕ್ತಃ) ಮನಸ್ಸು ನನ್ನಲ್ಲಿ ನಿಲ್ಲದಿದ್ದರೆ ನನ್ನ ಮೇಲಿನ ಪ್ರೇಮದಿಂದ ನನ್ನ ಚರಿತ್ರೆಯನ್ನು ಕೇಳುವ ಅಥವಾ ಹೇಳುವ ಮತ್ತು ಹಾಡುವ ಕೆಲಸವನ್ನು ಮಾಡು. (ಮದ್ಯಾಜೀ) ಅದೂ ಕಷ್ಟವೆನಿಸಿದರೆ ನನ್ನನ್ನೇ ಪೂಜೆಮಾಡು. (ಮಾಂ ನಮಸ್ಕುರು) ಅದಕ್ಕೂ ಅನನುಕೂಲವಾದರೆ ಅದರ ಸಾಧನವಾಗಿ ನನಗೆ ನಮಸ್ಕಾರವನ್ನು ಮಾಡು. ನೀನು ಹೀಗೆ ಮಾಡಿದರೆ (ಮಾಮೇವ) ನನ್ನನ್ನೇ (ಏಷ್ಯಸಿ) ಹೊಂದುತ್ತಿ ನೀನು (ಮೇ) ನನಗೆ (ಪ್ರಿಯೋಽಸಿ) ಗೆಳೆಯನಾಗಿದ್ದಿ ಎಂಬುದರ ಮೇಲೆ (ತೇ) ನಿನಗೆ (ಸತ್ಯಂ) ನಿಜವಾಗಿ (ಪ್ರತಿಜಾನೇ) ಆಣೆಮಾಡಿ ಹೇಳುತ್ತೇನೆ.

ನೀನು ಈ ರೀತಿಯಲ್ಲಿದ್ದುಕೊಂಡು ಕರ್ಮಯೋಗವನ್ನು ಚೆನ್ನಾಗಿ ನಡೆಸಿ ಅದರ ಪರಿಪಕ್ವಸ್ವರೂಪವಾಗಿ —

ಸರ್ವಧರ್ಮಾನ್ಪರಿತ್ಯಜ್ಯ ಮಾಮೇಕಂ ಶರಣಂ ವ್ರಜ |

ಅಹಂ ತ್ವಾ ಸರ್ವಪಾಪೇಭ್ಯೋ ಮೋಕ್ಷಯಿಷ್ಯಾಮಿ ಮಾ ಶುಚಃ 66

(ಸರ್ವಧರ್ಮಾನ್) ಧರ್ಮಗಳನ್ನೆಲ್ಲ - ಎಂದರೆ ವಿಹಿತಗಳನ್ನು ಮಾತ್ರವೇ ಅಲ್ಲ; ನಿಷಿದ್ಧವಾದವುಗಳನ್ನು ಕೂಡ - (ಪರಿತ್ಯಜ್ಯ) ಬಿಟ್ಟು- ಎಂದರೆ ಕರ್ಮಗಳೆಲ್ಲ ದೇಹೇಂದ್ರಿಯಗಳಿಂದ ನಡೆಯತಕ್ಕವುಗಳಾದ್ದರಿಂದ ಚೈತನ್ಯಾತ್ಮಸ್ವರೂಪನಾದ ತನಗೆ ಅವುಗಳ ಸಂಬಂಧವೇನೂ ಇಲ್ಲವೆಂದು ತಿಳಿದು - (ಮಾಂ ಏಕಂ) ಹುಟ್ಟು ಸಾವು ಮೊದಲಾದ ಏನೇನೂ ಇಲ್ಲದ ಸರ್ವಚೈತನ್ಯಸ್ವರೂಪನಾದ ನನ್ನನ್ನೊಬ್ಬ ನನ್ನೆ (ಶರಣಂ ವ್ರಜ) ನಿನ್ನ ಆತ್ಮವೆಂದು ಶರಣುಹೊಂದು. (ಅಹಂ) ನಾನು (ತ್ವಾ) ಈ ಬಗೆಯ ನಿಶ್ಚಯವುಳ್ಳ ನಿನ್ನನ್ನು (ಸರ್ವಪಾಪೇಭ್ಯಃ) ಹುಟ್ಟು ಸಾವು ಗಳ ಕಟ್ಟನ್ನುಂಟುಮಾಡುವ ಎಲ್ಲ ಕರ್ಮಗಳ ತೊಡಕಿನಿಂದಲೂ (ಮೋಕ್ಷಯಿ

ಷ್ಯಾಮಿ) ಬಿಡಿಸುತ್ತೇನೆ- ಎಂದರೆ ನೀನು ನನಗೆ ಶರಣು ಬಂದದ್ದಕ್ಕೆ ಫಲವಾಗಿ ನನ್ನ ಸರ್ವಚೈತನ್ಯಸ್ವರೂಪವನ್ನು ನಿನಗೆ ತೋರಿಸಿ ಕರ್ಮಗಳು ನಿನ್ನನ್ನು ಸೋಂಕದಂತೆ ಮಾಡುತ್ತೇನೆ. (ಮಾ ಶುಚಃ) ದುಃಖಪಡಬೇಡ.

ಆತ್ಮವಿಚಾರವು ಗುಟ್ಟಾಗಿಡತಕ್ಕದ್ದೆಂದು ನಾನು ಅನೇಕ ವೇಳೆ ಹೇಳಿ ದ್ದೇನಷ್ಟೆ. ಯಾರ ಮುಂದೆ ಇದನ್ನು ಹೇಳಬಾರದೆಂದರೆ :—

ಇದಂ ತೇ ನಾತಪಸ್ಕಾಯ ನಾಭಕ್ತಾಯ ಕದಾಚನ |

ನ ಚಾಶುಶ್ರೂಷವೇ ವಾಚ್ಯಂ ನ ಚ ಮಾಂ ಯೋಽಭ್ಯಸೂಯತಿ

(ತೇ) ನಿನ್ನ ಹಿತಕ್ಕಾಗಿ ನಾನು ಹೇಳಿದಂಥ (ಇದಂ) ಹುಟ್ಟುಸಾವುಗಳನ್ನು ಕಳೆಯುವ ಈ ಆತ್ಮವಿಚಾರಶಾಸ್ತ್ರವು (ಅತಪಸ್ಕಾಯ) ಈಶ್ವರಪ್ರೀತಿಗೋಸ್ಕರವಾಗಿ ಮಾಡುವ ಕರ್ಮದ ಅಂಗವಾಗಿ ಶರೀರವನ್ನು ಸೊರಗಿಸದೆ ಮತ್ತು ಇಂದ್ರಿಯಗಳನ್ನೂ ಮನಸ್ಸನ್ನೂ ಒಮ್ಮುಖವಾಗಿ ಮಾಡಿಕೊಂಡು ಪರಮಾತ್ಮಚಿಂತನೆಯನ್ನು ಮಾಡದೆ ಇರುವವನಿಗೆ (ನ ವಾಚ್ಯಂ) ಹೇಳತಕ್ಕದ್ದಲ್ಲ. (ಅಭಕ್ತಾಯ) ಒಂದು ವೇಳೆ ಅಂಥ ತಪಸ್ಸನ್ನು ಮಾಡದಿದ್ದರೂ ಇದನ್ನು ಪದೇಶಮಾಡುವ ಗುರುವಿನಲ್ಲಿ ಭಕ್ತಿಯಾದರೂ ಇಲ್ಲದವನಿಗೆ (ಕದಾಚನ) ಎಂದೆಂದಿಗೂ ಎಂಥ ಸಂದರ್ಭದಲ್ಲಿಯೂ (ನ) ಹೇಳತಕ್ಕದ್ದಲ್ಲ. (ಅಶುಶ್ರೂಷವೇ ಚ) ಭಕ್ತನಾಗಿರದಿದ್ದರೂ ಇದನ್ನು ಕೇಳಬೇಕೆಂಬಿಚ್ಛೆಯಿಲ್ಲದವನಿಗಂತು (ನ) ಹೇಳತಕ್ಕದ್ದಲ್ಲ. ಇದಲ್ಲದೆ (ಯಃ) ಯಾವನು (ಮಾಂ) ನನ್ನನ್ನು (ಅಭ್ಯಸೂಯತಿ) ಎಲ್ಲರಂತೆ ಮನುಷ್ಯನೆಂದೂ ತನಗೇ ಶರಣುಬರಬೇಕೆಂದು ಹೇಳುವ ದುರಭಿಮಾನಿಯೆಂದೂ ಹೊಟ್ಟೆ ಕಿಚ್ಚು ಪಡುವನೋ ಅವನಿಗೂ (ನ ಚ) ಹೇಳತಕ್ಕದ್ದಲ್ಲ.

ಇಂಥವರ ಮುಂದೆ ಇದನ್ನು ವ್ಯರ್ಥಮಾಡಬಾರದೆಂಬುದಕ್ಕಾಗಿ ಗುಟ್ಟಾಗಿಡಬೇಕೆಂದು ಹೇಳಿದ್ದೇ ಹೊರತು ಯೋಗ್ಯರ ಮುಂದೆ ಈ ವಿಷಯವನ್ನು ಅವಶ್ಯಕವಾಗಿ ಹೇಳಿಯೇ ಹೇಳಬೇಕು. ಹಾಗೆ ಹೇಳುವದಕ್ಕೆ ಕೂಡ ಎಂಥ ದೊಡ್ಡ ಫಲವಿರುವದೆಂದರೆ :—

ಯ ಇಮಂ ಪರಮಂ ಗುಹ್ಯಂ ಮದ್ಭಕ್ತೇಷ್ಟಭಿದಾಸ್ಯತಿ |

ಭಕ್ತಿಂ ಮಯಿ ಪರಾಂ ಕೃತ್ವಾ ಮಾಮೇವೈಷ್ಯತ್ಯಸಂಶಯಃ

|| 68 ||

(ಯಃ) ಯಾವನು (ಪರಮಂ) ಬಹಳ ಹೆಚ್ಚಿನ (ಗುಹ್ಯಂ) ಗುಟ್ಟಾದಂಥ (ಇಮಂ) ಮೇಲೆ ಹೇಳಿದ ಆತ್ಮವಿಚಾರವನ್ನು (ಮದ್ಭಕ್ತೇಷು) ನನ್ನಲ್ಲಿ ಪ್ರೇಮವುಳ್ಳ

ವರಲ್ಲಿ (ಅಭಿಧಾಸ್ಯತಿ) ಗ್ರಂಥವನ್ನು ಕಂಠಪಾಠಮಾಡಿಸುವದರ ಮೂಲಕವೂ ಅರ್ಥವನ್ನು ಮನಗಾಣಿಸುವದರ ಮೂಲಕವೂ ನೆಲೆಗೊಳಿಸುವನೋ ಅವನು (ಮಯಿ) ನನ್ನಲ್ಲಿ (ಪರಾಂ) ಉತ್ಕೃಷ್ಟವಾದ (ಭಕ್ತಿಂ) ಭಕ್ತಿಯನ್ನು (ಕೃತ್ವಾ) ಮಾಡಿ- ಎಂದರೆ ಪರಮಾತ್ಮನ ದಾಸನಾಗಿ ಈ ಕೆಲಸವನ್ನು ಮಾಡುತ್ತೇನೆಂದು ನಡೆಸಿ- (ಮಾಮೇವ) ನನ್ನ ಸ್ವರೂಪವನ್ನೆ (ಏಷ್ಯತಿ) ಪಡೆಯುತ್ತಾನೆ. (ಅಸಂಶಯಃ) ಈ ವಿಷಯದಲ್ಲಿ ಸಂಶಯವಿಲ್ಲ.

ಮತ್ತೇನೆಂದರೆ :—

ನ ಚ ತಸ್ಮಾನ್ಮನುಷ್ಯೇಷು ಕಶ್ಚಿನ್ನೇ ಪ್ರಿಯಕೃತ್ತಮಃ |

ಭವಿತಾ ನ ಚ ಮೇ ತಸ್ಮಾದನ್ಯಃ ಪ್ರಿಯತರೋ ಭುವಿ || 69 ||

(ಮನುಷ್ಯೇಷು) ಮನುಷ್ಯರಲ್ಲಿ (ತಸ್ಮಾತ್) ಈ ಶಾಸ್ತ್ರಸಂಪ್ರದಾಯವನ್ನು ನೆಲೆಗೊಳಿಸಿದಂಥವನಿಗಿಂತ (ಮೇ) ನನಗೆ (ಪ್ರಿಯಕೃತ್ತಮಃ) ಅತಿಶಯಪ್ರೀತಿಯವನು (ಕಶ್ಚಿತ್) ಯಾವನೂ (ನ ಚ) ಈಗಲೂ ಇಲ್ಲ (ತಸ್ಮಾತ್) ಆ ಮನುಷ್ಯನಿಗಿಂತ (ಅನ್ಯಃ) ಬೇರೆ ಯಾರೂ (ಭುವಿ) ಭೂಲೋಕದಲ್ಲಿ (ಮೇ) ನನಗೆ (ಪ್ರಿಯತರಃ) ಹೆಚ್ಚು ಪ್ರೀತಿಯವನು (ನ ಚ ಭವಿತಾ) ಮುಂದೆ ಹುಟ್ಟುವದೂ ಇಲ್ಲ.

ಏಕೆಂದರೆ :—

ಅಧ್ಯೇಷ್ಯತೇ ಚ ಯ ಇಮಂ ಧರ್ಮ್ಯಂ ಸಂವಾದಮಾವಯೋಃ |

ಜ್ಞಾನಯಜ್ಞೇನ ತೇನಾಹಮಿಷ್ಟಃ ಸ್ಯಾಮಿತಿ ಮೇ ಮತಿಃ || 70 ||

(ಯಃ) ಯಾವನು (ಧರ್ಮ್ಯಂ) ಧರ್ಮಸಮ್ಮತವಾದಂಥ (ಆವಯೋಃ) ನಮ್ಮಿಬ್ಬರ (ಇಮಂ) ಈ (ಸಂವಾದಂ) ಮಾತುಗಾರಿಕೆಯನ್ನು (ಅಧ್ಯೇಷ್ಯತೇ ಚ) ಓದುವನೋ (ತೇನ) ಅವನಿಂದ (ಅಹಂ) ನಾನು (ಜ್ಞಾನಯಜ್ಞೇನ) ಹಿಂದೆ ಹೇಳಿದ (4-28, 33) ಜ್ಞಾನರೂಪವಾದ ಯಜ್ಞದಿಂದ (ಇಷ್ಟಃ ಸ್ಯಾಂ) ಪೂಜಿತನಾಗುವೆನು (ಇತಿ) ಎಂದು (ಮೇ) ನನ್ನ (ಮತಿಃ) ಅಭಿಪ್ರಾಯವು. ಅರ್ಥವನ್ನು ತಿಳಿದುಕೊಂಡರಂತು ನಿಜವಾದ ಜ್ಞಾನಯಜ್ಞವೇ ಆಗುವದು. ಸುಮ್ಮನೆ ಓದಿದರೂ ಕೂಡ ತಾನು ಪರಮೇಶ್ವರನ ಚಿಂತನೆಯನ್ನು ಮಾಡುತ್ತಿರುವೆನೆಂಬ ಭಾವನಾಬಲದಿಂದಲೂ ಅದು ಜ್ಞಾನಯಜ್ಞವೆನಿಸುವದು.

ಓದಿದವನಿಗಾಗುವ ಫಲವನ್ನು ಕೇಳಿದೆಯಷ್ಟೆ ಕೇಳಿದವನಿಗಾಗುವ ದೇನೆಂದರೆ :—

ಶ್ರದ್ಧಾವಾನನಸೂಯಶ್ಚ ಶೃಣುಯಾದಪಿ ಯೋ ನರಃ |

ಸೋಽಪಿ ಮುಕ್ತಃ ಶುಭಾಂಲೋಕಾನ್ಪ್ರಾಪ್ನುಯಾತ್ಪುಣ್ಯ ಕರ್ಮಣಾಮ್

(ಯಃ) ಯಾವ (ನರಃ) ಮನುಷ್ಯನು (ಶ್ರದ್ಧಾವಾನ್) ಇದರಿಂದ ನನ್ನ ಉನ್ನತಿಯಾಗುವದೆಂಬ ವಿಶ್ವಾಸವುಳ್ಳವನಾಗಿಯೂ (ಅನಸೂಯಶ್ಚ) ಮನುಷ್ಯಮಾತ್ರದವನ ಉಪದೇಶದ್ದೇನು ಮಹತ್ವವೆಂಬ ಹೊಟ್ಟೆಕಿಚ್ಚಿಲ್ಲದವನಾಗಿಯೂ (ಶೃಣುಯಾದಪಿ) ಈ ಗ್ರಂಥವನ್ನು ಸುಮ್ಮನೆ ಕಿವಿಗೆ ಹಾಕಿಕೊಂಡರೂ ಕೂಡ (ಸೋಽಪಿ) ಅವನೂ (ಮುಕ್ತಃ) ಪಾಪದಿಂದ ಬಿಡುಗಡೆಯನ್ನು ಹೊಂದಿ (ಶುಭಾನ್) ಮಂಗಲಕರವಾದಂಥ ಮತ್ತು (ಪುಣ್ಯಕರ್ಮಣಾಂ) ಅಗ್ನಿ ಹೋತ್ರ ಮೊದಲಾದ ಕರ್ಮಗಳನ್ನು ಮಾಡಿದಂಥವರು ಪಡೆಯುವಂಥ (ಲೋಕಾನ್) ಉತ್ತಮಲೋಕಗಳನ್ನು (ಪ್ರಾಪ್ನುಯಾತ್) ಪಡೆದುಕೊಳ್ಳುವನು. ಸುಮ್ಮನೆ ಕಿವಿಗೆ ಹಾಕಿಕೊಂಡವನಿಗೇ ಇಷ್ಟಾದರೆ ಅರ್ಥವನ್ನು ಮನಗಂಡವನಿಗಾಗುವ ಹೆಚ್ಚುಗೆಯನ್ನು ಹೇಳುವದೇನು !

ಕಚ್ಚಿದೇತಚ್ಚುತಂ ಪಾರ್ಥ ತ್ವಯೈಕಾಗ್ರೇಣ ಚೇತಸಾ |

ಕಚ್ಚಿದಜ್ಞಾನಸಂಮೋಹಃ ಪ್ರಣಿಷ್ಟಸ್ಮೇ ಧನಂಜಯ

|| 72 ||

(ಪಾರ್ಥ) ಅರ್ಜುನನೇ, ಕೇಳು. (ಏತತ್) ಇದು (ತ್ವಯಾ) ನಿನ್ನಿಂದ (ಏಕಾಗ್ರೇಣ) ಒಮ್ಮುಖವಾದ (ಚೇತಸಾ) ಮನಸ್ಸಿನಿಂದ (ಕಚ್ಚಿತ್ ಶ್ರುತಂ) ಕೇಳಲ್ಪಟ್ಟಿತೋ ? (ಧನಂಜಯ) ಅರ್ಜುನನೇ, ಕೇಳು. (ತೇ) ನಿನ್ನ (ಅಜ್ಞಾನಸಂಮೋಹಃ) ಕ್ಷತ್ರಿಯಧರ್ಮವಾದ ಯುದ್ಧಕ್ಕಿಂತಲೂ ಬ್ರಾಹ್ಮಣಧರ್ಮವಾದ ಭಿಕ್ಷಾಟನವು ಒಳ್ಳೆಯದೆಂಬ ತಪ್ಪು ತಿಳಿವಳಿಕೆಯ ಭ್ರಾಂತಿಯು (ಕಚ್ಚಿತ್ ಪ್ರಣಿಷ್ಟಃ) ಹೋಯಿತಷ್ಟೆ ?

ಅರ್ಜುನ ಉವಾಚ ಅರ್ಜುನನು ಹೇಳಿದ್ದು :—

ನಷ್ಟೋ ಮೋಹಃ ಸ್ತುತಿರ್ಲಬ್ಧಾ ತ್ವತ್ಪ್ರಸಾದಾನ್ಮಯಾಚ್ಯುತ |

ಸ್ಥಿತೋಽಸ್ಮಿ ಗತಸಂದೇಹಃ ಕರಿಷ್ಯೇ ವಚನಂ ತವ

|| 73 ||



(ಅಚ್ಯುತ) ಕೃಷ್ಣನ, ಕೇಳು. (ಮೋಹಃ) ಭೀಷ್ಮ ಮೊಲಾದವರನ್ನು ನಾನು ಕೊಲ್ಲುವವನೆಂದೂ ಭೀಷ್ಮ ಮೊದಲಾದವರು ನನ್ನಿಂದ ಸಾಯುವರೆಂದೂ ನನಗಾಗಿದ್ದ ಭ್ರಾಂತಿಯು (ನಷ್ಟಃ) ಕಳೆದುಹೋಯಿತು. (ಸ್ತುತಿಃ) ಚೈತನ್ಯವು ಬಿಡಿಬಿಡಿಯಾದ್ದಲ್ಲವೆಂದೂ ಮತ್ತು ನಾಶವಿಲ್ಲದ್ದೆಂದೂ ನೆನಪು (ತ್ವತ್ಪ್ರಸಾದಾತ್) ನಿನ್ನನುಗ್ರಹದಿಂದ (ಮಯಾ) ನನ್ನಿಂದ (ಲಬ್ಧ್ವಾ) ಪಡೆಯಲಟ್ಟಿತು. ಈಗ ನಾನು (ಗತಸಂದೇಹಃ) ಯುದ್ಧವನ್ನು ಮಾಡುವದೊಳ್ಳೆಯದೋ, ಮಾಡದಿರುವದೊಳ್ಳೆಯದೋ- ಎಂಬ ಸಂಶಯವನ್ನು ಕಳೆದುಕೊಂಡು (ಸ್ಥಿತೋಽಸ್ಮಿ) ನೀನು ಹೇಳಿದಂತೆ ಮಾಡುವದಕ್ಕೆ ಸಿದ್ಧನಾಗಿ ನಿಂತಿದ್ದೇನೆ. (ತವ) ನಿನ್ನ (ವಚನಂ) ಮಾತನ್ನು (ಕರಿಷ್ಯೇ) ನಡೆಸುತ್ತೇನೆ.

ಸಂಜಯ ಉವಾಚ ಸಂಜಯನು ಧೃತರಾಷ್ಟ್ರನಿಗೆ ಹೇಳಿದ್ದು :—

ಇತ್ಯಹಂ ವಾಸುದೇವಸ್ಯ ಪಾರ್ಥಸ್ಯ ಚ ಮಹಾತ್ಮನಃ |

ಸಂವಾದಮಿಮಮಶ್ರೌಷಮದ್ಭೃತಂ ರೋಮಹರ್ಷಣಮ್ || 74 ||

ಧೃತರಾಷ್ಟ್ರನ, ಕೇಳು. (ಇತಿ) ಈ ರೀತಿಯಲ್ಲಿ (ಅಹಂ) ನಾನು (ವಾಸುದೇವಸ್ಯ) ಶ್ರೀಕೃಷ್ಣನ ಮತ್ತು (ಮಹಾತ್ಮನಃ) ಮಹಾತ್ಮನಾದ (ಪಾರ್ಥಸ್ಯ ಚ) ಅರ್ಜುನನ (ಇಮಂ) ಈ (ಅದ್ಭೃತಂ) ಆಶ್ಚರ್ಯಕರವಾದಂಥ ಮತ್ತು (ರೋಮಹರ್ಷಣಂ) ರೋಮಾಂಚವನ್ನುಂಟುಮಾಡುವಂಥ (ಸಂವಾದಂ) ಮಾತುಗಾರಿಕೆಯನ್ನು (ಅಶ್ರೌಷಂ) ಕೇಳಿದ್ದೇನೆ.

ವ್ಯಾಸಪ್ರಾಸಾದಾಚ್ಛ್ರುತವಾನಿಮಂ ಗುಹ್ಯತಮಂ ಪರಮ್ |

ಯೋಗಂ ಯೋಗೇಶ್ವರಾತ್ಕೃಷ್ಣಾತ್ಸಾಕ್ಷಾತ್ಕಥಯತಃ ಸ್ವಯಮ್ || 75 ||

(ಸಾಕ್ಷಾತ್) ತಾನೇ (ಸ್ವಯಂ) ತಾನಾಗಿಯೇ (ಕಥಯತಃ) ಹೇಳುತ್ತಿರುವ (ಯೋಗೇಶ್ವರಾತ್) ಮಾಯಾಶಕ್ತಿಯ ಒಡೆಯನಾದಂಥ (ಕೃಷ್ಣಾತ್) ಶ್ರೀಕೃಷ್ಣನ ಬಾಯಿಯಿಂದ ಬಂದ (ಇಮಂ) ಈ (ಗುಹ್ಯತಮಂ) ಹೆಚ್ಚಿನ ಗುಟ್ಟಾದಂಥ ಮತ್ತು (ಪರಂ) ಉತ್ಕೃಷ್ಟವಾದಂಥ (ಯೋಗಂ) ಜ್ಞಾನಯೋಗವನ್ನು (ವ್ಯಾಸಪ್ರಸಾದಾತ್) ವ್ಯಾಸರು ಅನುಗ್ರಹಿಸಿಕೊಟ್ಟ ದಿವ್ಯಚಕ್ಷುಸ್ಸಿನ ಬಲದಿಂದ (ಶ್ರುತವಾನ್) ಕೇಳಿದವನಾದೆನು.

ರಾಜನ್ಸಂಸ್ಕೃತ್ಯ ಸಂಸ್ಕೃತ್ಯ ಸಂವಾದಮಿಮಮದ್ಭೃತಮ್ |

ಕೇಶವಾರ್ಜುನಯೋಃ ಪುಣ್ಯಂ ಹೃಷ್ಯಾಮಿ ಚ ಮುಹುರ್ಮುಹುಃ

(ರಾಜನ್ ) ಧೃತರಾಷ್ಟ್ರನೆ, ಕೇಳು. (ಕೇಶವಾರ್ಜುನಯೋಃ ) ಶ್ರೀಕೃಷ್ಣಾರ್ಜುನರಿಗೆ ನಡೆದ (ಪುಣ್ಯಂ ) ಕೇಳಿದ ಮಾತ್ರದಿಂದಲೆ ಪಾಪವನ್ನು ಕಳೆಯುವಂಥ ಮತ್ತು (ಅದ್ಭುತಂ) ಆಶ್ಚರ್ಯಕರವಾದಂಥ (ಇಮಂ ) ಈ (ಸಂವಾದಂ) ಮಾತುಗಾರಿಕೆಯನ್ನು (ಸಂಸ್ಕೃತ್ಯ ಸಂಸ್ಕೃತ್ಯ) ಮತ್ತೆ ಮತ್ತೆ ನೆನೆಸಿಕೊಂಡು (ಮುಹುರ್ಮುಹುಃ ) ಬಾರಿ ಬಾರಿಗೂ (ಹೃಷ್ಯಾಮಿ ಚ ) ಹರ್ಷವನ್ನು ಹೊಂದುತ್ತಿರುವೆನು.

ತಚ್ಚ ಸಂಸ್ಕೃತ್ಯ ಸಂಸ್ಕೃತ್ಯ ರೂಪಮತ್ಯದ್ಭುತಂ ಹರೇಃ |

ವಿಸ್ಮಯೋ ಮೇ ಮಹಾನ್ರಾಜನ್ಹೃಷ್ಯಾಮಿ ಚ ಪುನಃ ಪುನಃ || 77 ||

(ರಾಜನ್ ) ಧೃತರಾಷ್ಟ್ರನೆ, ಕೇಳು. (ಹರೇಃ ) ಶ್ರೀಕೃಷ್ಣನ (ಅತ್ಯದ್ಭುತಂ ) ಅತ್ಯಾಶ್ಚರ್ಯಕರವಾದ (ತತ್ ) ಆ (ರೂಪಂ ಚ ) ವಿಶ್ವರೂಪವನ್ನೂ (ಸಂಸ್ಕೃತ್ಯ ಸಂಸ್ಕೃತ್ಯ) ಮತ್ತೆ ಮತ್ತೆ ನೆನೆಸಿಕೊಂಡು (ಮೇ ) ನನಗೆ (ಮಹಾನ್) ಹೆಚ್ಚಿನ (ವಿಸ್ಮಯಃ ) ಆಶ್ಚರ್ಯವಾಗುತ್ತಿರುವದು. (ಪುನಃ ಪುನಃ ) ಮತ್ತೆ ಮತ್ತೆ (ಹೃಷ್ಯಾಮಿ ಚ ) ಹರ್ಷವನ್ನೂ ಹೊಂದುತ್ತಿರುವೆನು.

ಹೆಚ್ಚು ಹೇಳುವದೇನು ?

ಯತ್ರ ಯೋಗೇಶ್ವರಃ ಕೃಷ್ಣೋ ಯತ್ರ ಪಾರ್ಥೋ ಧನುರ್ಧರಃ |

ತತ್ರ ಶ್ರೀವಿಜಯೋ ಭೂತಿಧ್ರುವಾ ನೀತಿರ್ಮತಿರ್ಮಮ || 78 ||

ಇತಿ ಶ್ರೀಮಹಾಭಾರತೇ ಶತಸಾಹಸ್ರಾಂ ಸಂಹಿತಾಯಾಂ ವೈಯಾಸಿಕ್ಯಾಂ ಭೀಷ್ಮಪರ್ವಣಿ ಶ್ರೀಮದ್ಭಗವದ್ಗೀತಾಸು ಉಪನಿಷತ್ಸು ಬ್ರಹ್ಮವಿದ್ಯಾಯಾಂ ಯೋಗಶಾಸ್ತ್ರೇ

ಶ್ರೀಕೃಷ್ಣಾರ್ಜುನಸಂವಾದೇ  
ಮೋಕ್ಷ ಸಂನ್ಯಾಸಯೋಗೋ  
ನಾಮ ಅಷ್ಟಾದಶೋಽಧ್ಯಾಯಃ

(ಯತ್ರ ) ಯಾವ ಪಕ್ಷದಲ್ಲಿ (ಯೋಗೇಶ್ವರಃ ) ಯೋಗಸಿದ್ಧಿಗಳಿಗೆಲ್ಲ ಒಡೆಯನಾದ (ಕೃಷ್ಣಃ ) ಶ್ರೀಕೃಷ್ಣನಿರುವನೋ (ಯತ್ರ ) ಯಾವ ಪಕ್ಷದಲ್ಲಿ (ಧನುರ್ಧರಃ ) ಗಾಂಡೀವಧನುಸ್ಸನ್ನು ಹಿಡಿದಿರುವ (ಪಾರ್ಥಃ ) ಅರ್ಜುನ ನಿರುವನೋ (ತತ್ರ ) ಆ ಪಕ್ಷದಲ್ಲಿ (ಶ್ರೀಃ ) ರಾಜ್ಯಸಂಪತ್ತೂ (ವಿಜಯಃ ) ಗೆಲವೂ (ಭೂತಿಃ ) ಏಳಿಗೆಯೂ (ನೀತಿಃ ) ನೀತಿಯೂ (ಧ್ರುವಾ ) ಎಂದೂ ಕುಂದದೆ ನೆಲೆಯಾಗಿರುವದೆಂದು (ಮಮ ) ನನ್ನ (ಮತಿಃ ) ನಿಶ್ಚಯವು.

ಇಲ್ಲಿಗೆ ಮೋಕ್ಷ ಸಂನ್ಯಾಸಯೋಗವೆಂಬ  
ಹದಿನೆಂಟನೆ ಅಧ್ಯಾಯವು ಮುಗಿಯಿತು.

ಓಂ ತತ್ಸತ್



## ಶ್ಲೋಕಾನುಕ್ರಮಣಿಕೆ

(ಈ ಕೆಳಗೆ ಕೊಟ್ಟಿರುವ ಸಂಖ್ಯೆಗಳಲ್ಲಿ ಮೊದಲನೆಯದು  
ಅಧ್ಯಾಯವನ್ನೂ ಎರಡನೆಯದು ಶ್ಲೋಕವನ್ನೂ ತೋರಿಸುವವು.)

ಅ

ಅಕೀರ್ತಿಂ ಚಾಪಿ ಭೂತಾನಿ	2-34	ಅಧರ್ಮಂ ಧರ್ಮಮಿತಿ ಯಾ	18-32
ಅಕ್ಷರಂ ಬ್ರಹ್ಮ ಪರಮಮ್	8-3	ಅಧರ್ಮಾಭಿಭವಾತ್ಕೃಷ್ಣ	1-41
ಅಕ್ಷರಾಣಾಮಕಾರೋಽಸ್ಮಿ	10-33	ಅಧಶ್ಲೋಧ್ವಂ ಪ್ರಸೃತಾಸ್ತಸ್ಯ	15-2
ಅರ್ಗಿರ್ಜೋರ್ಗೀತಿರಹಃ ಶುಕ್ಲಃ	8-24	ಅಧಿಭೂತಂ ಕ್ಷರೋ ಭಾವಃ	8-4
ಅಚ್ಛೇದ್ಯೋಯಮಹಾದ್ಯೋಽ	2-24	ಅಧಿಯಜ್ಞಃ ಕಥಂ ಕೋಽತ್ರ	8-2
ಅಜೋಽಪಿ ಸನ್ನವ್ಯಯಾತ್ಮಾ	4-6	ಅಧಿಷ್ಠಾನಂ ತಥಾ ಕರ್ತಾ	18-14
ಅಜ್ಞಶ್ಚಾಶ್ಚದ್ಧಾನಶ್ಚ	4-40	ಅಧ್ಯಾತ್ಮ ಜ್ಞಾನನಿತ್ಯತ್ವಮ್	13-11
ಅತ್ರ ಶೂರಾ ಮಹೇಷ್ವಾಸಾಃ	1-4	ಅಧ್ಯೇಷ್ಯತೇ ಚ ಯ ಇಮಮ್	18-70
ಅಥ ಕೇನ ಪ್ರಯುಕ್ತೋಽಯಂ	3-36	ಅನಂತವಿಜಯಂ ರಾಜಾ	1-16
ಅಥ ಚಿತ್ತಂ ಸಮಾಧಾತುಂ	12-9	ಅನಂತಶ್ಚಾಸ್ಮಿ ನಾಗಾನಾಮ್	10-29
ಅಥ ಚೇತ್ತವಮಿಮಂ ಧರ್ಮಂ	2-33	ಅನನ್ಯಚೇತಾಃ ಸತತಮ್	8-14
ಅಥ ಚೈನಂ ನಿತ್ಯಜಾತಮ್	2-26	ಅನನ್ಯಾಶ್ಚಿಂತಯಂತೋಮಾಮ್	9-22
ಅಥವಾ ಯೋಗಿನಾಮೇವ	6-42	ಅನಪೇಕ್ಷಃ ಶುಚಿದರ್ಶಕಃ	12-16
ಅಥವಾ ಬಹುನೈತೇನ	10-42	ಅನಾದಿತ್ವಾನ್ನಿರ್ಗುಣತ್ವಾತ್	13-31
ಅಥ ವ್ಯವಸ್ಥಿತಾನ್ದಷ್ಟಾಃ	1-20	ಅನಾಧಿಮಧ್ಯಾಂತಮನಂತ	11-19
ಅಥೈತದವ್ಯಶಕ್ತೋಽಸಿ	12-11	ಅನಾಶ್ರಿತಃ ಕರ್ಮಫಲಮ್	6-1
ಅದೃಷ್ಟಪೂರ್ವಂ ಹೃಷಿತೋಽಸ್ಮಿ	11-45	ಅನಿಷ್ಠಮಿಷ್ಠಂ ಮಿಶ್ರಂ ಚ	18-12
ಅದೇಶಕಾಲೇ ಯದ್ಧಾನಮ್	17-22	ಅನುದ್ವೇಗಕರಂ ವಾಕ್ಯಂ	17-15
ಅದ್ವೇಷ್ಣಾ ಸರ್ವಭೂತಾನಾಮ್	12-13	ಅನೇಕಚಿತ್ತವಿಭ್ರಾಂತಾಃ	16-16

ಅನೇಕಬಾಹೂದರವಕ್ತ್ರನೇತ್ರಂ	11-16	ಅವಾಚ್ಯವಾದಾಂಶ್ಚ ಬಹೂನ್	2-36
ಅನೇಕವಕ್ತ್ರನಯನಂ	11-10	ಅವಿನಾಶಿ ತು ತದ್ವಿದ್ಧಿ	2-17
ಅಂತಕಾಲೇ ಚ ಮಾಮೇವ	8-5	ಅವಿಭಕ್ತಂ ಚ ಭೂತೇಷು	13-16
ಅಂತವಸ್ತು ಫಲಂ ತೇಷಾಂ	7-23	ಅವ್ಯಕ್ತಾದೀನಿ ಭೂತಾನಿ	2-28
ಅಂತವಂತ ಇಮೇ ದೇಹಾಃ	2-18	ಅವ್ಯಕ್ತಾದ್ವ್ಯಕ್ತಯಃ ಸರ್ವಾಃ	8-18
ಅನ್ನಾದ್ಭವಂತಿ ಭೂತಾನಿ	3-14	ಅವ್ಯಕ್ತೋಽಕ್ಷರ ಇತ್ಯುಕ್ತಃ	8-21
ಅನ್ಯೇ ಚ ಬಹವಃ ಶೂರಾಃ	1-9	ಅವ್ಯಕ್ತೋಽಯಮಚೀನ್ಮೋಽ	2-25
ಅನ್ಯೇ ತ್ವೇವಮಜಾನಂತಃ	13-25	ಅವ್ಯಕ್ತಿಂ ವ್ಯಕ್ತಿಮಾಪನ್ನಮ್	7-24
ಅಪರಂ ಭವತೋ ಜನ್ಮ	4-4	ಅಶಾಸ್ತ್ರವಿಹಿತಂ ಘೋರಮ್	17-5
ಅಪರೇ ನಿಯತಾಹಾರಾಃ	4-30	ಅಶೋಚ್ಯಾನನ್ವ ಶೋಚಸ್ವಮ್	2-11
ಅಪರೇಯಮಿತಸ್ತ್ವನ್ಯಾಮ್	7-5	ಅಶ್ರದ್ಧಾನಾಃ ಪುರುಷಾಃ	9-3
ಅಪರ್ಯಾಪ್ತಂ ತದಸ್ಮಾಕಮ್	1-10	ಅಶ್ರದ್ಧಯಾ ಹುತಂ ದತ್ತಮ್	17-28
ಅಪಾನೇ ಜುಹ್ವತಿ ಪ್ರಾಣಮ್	4-29	ಅಶ್ವತ್ಥಃ ಸರ್ವವೃಕ್ಷಾಣಾಮ್	10-26
ಅಪಿ ಚೇತು ದುರಾಚಾರೋ	9-30	ಅಸಕ್ತಬುದ್ಧಿಃ ಸರ್ವತ್ರ	18-49
ಅಪಿ ಚೇದಸಿ ಪಾಪೇಭ್ಯಃ	4-36	ಅಸಕ್ತಿರನಭಿಷ್ವಂಗಃ	13-9
ಅಪ್ರಕಾಶೋಽಪ್ರವೃತ್ತಿಶ್ಚ	14-13	ಅಸತ್ಯಮಪ್ರತಿಷ್ಠಂ ತೇ	16-8
ಅಫಲಾಕಾಂಕ್ಷಿಭಿರ್ಯಜ್ಞೋ	17-11	ಅಸೌ ಮಯಾ ಹತಃ ಶತ್ರುಃ	16-14
ಅಭಯಂ ಸತ್ತ್ವಸಂಶುದ್ಧಿಃ	16-1	ಅಸಂಯತಾತ್ಮನಾ ಯೋಗೋ	6-36
ಅಭಿಸಂಧಾಯ ತು ಫಲಮ್	17-12	ಅಸಂಶಯಂ ಮಹಾಬಾಹೋ	6-35
ಅಭ್ಯಾಸಯೋಗಯುಕ್ತೇನ	8-8	ಅಸ್ಮಾಕಂ ತು ವಿಶಿಷ್ಟಾ ಯೇ	1-7
ಅಭ್ಯಾಸೇಽಪ್ಯಸಮರ್ಥೋಽಸಿ	12-10	ಅಹಂ ಕ್ರತುರಹಂ ಯಜ್ಞಃ	9-16
ಅಮಾನಿತ್ವಮದಂಭಿತ್ವಮ್	13-7	ಅಹಂಕಾರಂ ಬಲಂ ದರ್ಪಮ್	16-18
ಅಮೀ ಚತ್ವಾಂ ಧೃತರಾಷ್ಟ್ರಸ್ಯ	11-26	"	18-53
ಅಮಿಾ ಚ ತ್ವಾಂ ಸುರಸಂಘಾಃ	11-21	ಅಹಮಾತ್ಮಾ ಗುಡಾಕೇಶ	10-20
ಅಯನೇಷು ಚ ಸರ್ವೇಷು	1-11	ಅಹಂ ವೈಶ್ವಾನರೋ ಭೂತ್ವಾ	15-14
ಅಯತಿಃ ಶ್ರದ್ಧಯೋಪೇತೋ	6-37	ಅಹಂ ಸರ್ವಸ್ಯ ಪ್ರಭವೋ	10-8
ಅಯುಕ್ತಃ ಪ್ರಾಕೃತಃ ಸ್ತಬ್ಧಃ	18-28	ಅಹಂ ಹಿ ಸರ್ವಯಜ್ಞಾನಾಮ್	9-24
ಅವಜಾನಾತಿ ಮಾಂ ಮೂಢಾಃ	9-11	ಅಹಿಂಸಾ ಸತ್ಯಮಕ್ರೋಧಃ	16-2

ಅಹಿಂಸಾ ಸಮತಾ ತುಷ್ಟಿಃ	10-5	ಇತ್ಯಹಂ ವಾಸುದೇವಸ್ಯ	18-74
ಅಹೋ ಬತ ಮಹತ್ವಾಪಮ್	1-45	ಇದಮದ್ಯ ಮಯಾ ಲಬ್ಧಮ್	16-13
<b>ಆ</b>		ಇದಂ ತು ತೇ ಗುಹ್ಯತಮಮ್	9-1
ಆಖ್ಯಾಹಿಮೇ ಕೋ ಭವಾನ್	11-31	ಇದಂ ತೇ ನಾತಪಸ್ಕಾಯ	18-67
ಆಚಾರ್ಯಾಃ ಪಿತರಃ ಪುತ್ರಾಃ	1-34	ಇದಂ ಶರೀರಂ ಕೌಂತೇಯ	13-1
ಆಢ್ಯೋಽಭಿಜನವಾನರ್ಸ್ಮಿ	16-15	ಇದಂ ಜ್ಞಾನಮುಪಾಶ್ರಿತ್ಯ	14-2
ಆತ್ಮಸಂಭಾವಿತಾಃ ಸ್ತಬ್ಧಾಃ	16-17	ಇಂದ್ರಿಯಸ್ಯೇಂದ್ರಿಯಸ್ಯಾರ್ಥೇ	3-34
ಆತ್ಮಾಪ್ರಮ್ಯೇನ ಸರ್ವತ್ರ	6-32	ಇಂದ್ರಿಯಾಣಾಂ ಹಿ ಚರತಾಮ್	2-67
ಆದಿತ್ಯಾನಾಮಹಂ ವಿಷ್ಣುಃ	10-21	ಇಂದ್ರಿಯಾಣಿ ಪರಾಣ್ಯಾಹುಃ	3-42
ಆಪೂರ್ಯಮಾಣಮಚಲ	2-70	ಇಂದ್ರಿಯಾಣಿ ಮನೋಬುದ್ಧಿಃ	3-40
ಆಬ್ರಹ್ಮಭುವನಾಲ್ಲೋಕಾಃ	8-16	ಇಂದ್ರಿಯಾರ್ಥೇಷು ವೈರಾಗ್ಯಂ	13-8
ಆಯುಧಾನಾಮಹಂ ವಜ್ರಮ್	10-28	ಇಮಂ ವಿವಸ್ವತೇ ಯೋಗಮ್	4-1
ಆಯುಃ ಸತ್ತವಬಲಾರೋಗ್ಯ	17-8	ಇಷ್ಟಾನ್ಭೋಗಾನ್ದಿ	3-12
ಆರುರುಕ್ಷೋರ್ಮನೇರ್ಯೋಗಂ	6-3	ಇಹೈಕಸ್ಥಂ ಜಗತ್ಕೃತ್ಸಮ್	11-7
ಆವೃತಂ ಜ್ಞಾನಮೇತೇನ	3-39	ಇಹೈವ ತೈರ್ಜಿತಃ ಸರ್ಗೋ	5-19
ಆಶಾಪಾಶಶತೈರ್ಬದ್ಧಾಃ	16-12	<b>ಈ</b>	
ಆಶ್ಚರ್ಯವತ್ಪ್ರಕೃತಿ	2-29	ಈಶ್ವರಃ ಸರ್ವಭೂತಾನಾಮ್	18-61
ಆಸುರೀಂ ಯೋನಿಮಾಪನ್ನಾಃ	16-20	<b>ಉ</b>	
ಆಹಾರಸ್ತ್ವಪಿ ಸರ್ವಸ್ಯ	17-7	ಉಚ್ಚೈಶ್ಚವಸಮಶ್ವಾನಾಮ್	10-27
ಆಹುಸ್ತ್ವಾಮೃಷಯಃ ಸರ್ವೇ	10-13	ಉತ್ಕಾಮಂತಂ ಸ್ಥಿತಂವಾಽಪಿ	15-10
<b>ಇ</b>		ಉತ್ತಮಃ ಪುರುಷಸ್ತ್ವನ್ಯಃ	15-17
ಇಚ್ಛಾದ್ವೇಷ ಸಮುತ್ಥೇನ	7-27	ಉತ್ಸನ್ನಕುಲಧರ್ಮಾಣಾಮ್	1-44
ಇಚ್ಛಾ ದ್ವೇಷಃ ಸುಖಮ್	13-6	ಉತ್ತೀದೇಯುರಿಮೇ ಲೋಕಾಃ	3-24
ಇತಿ ಗುಹ್ಯತಮಂ ಶಾಸ್ತ್ರಮ್	15-20	ಉದಾರಾಃ ಸರ್ವ ಏವೈತೇ	7-18
ಇತಿ ತೇ ಜ್ಞಾನಮಾಖ್ಯಾತಂ	18-63	ಉದಾಸೀನವದಾಸೀನಃ	14-23
ಇತಿ ಕ್ಷೇತ್ರಂ ತಥಾ ಜ್ಞಾನಮ್	13-18	ಉದ್ಧರೇದಾತ್ಮನಾತ್ಮಾನಮ್	6-5
ಇತ್ಯರ್ಜುನಂ ವಾಸುದೇವಃ	11-50	ಉಪದ್ರಷ್ಟಾನುಮಂತಾ ಚ	13-22

ಲೂ		ಓ	
ಊರ್ಧ್ವಂ ಗಚ್ಛಂತಿ ಸತ್ತ್ವಸ್ಥಾಃ	14-18	ಓಮಿತ್ಯೇಕಾಕ್ಷರಂ ಬ್ರಹ್ಮ	8-13
ಊರ್ಧ್ವಮೂಲಮಧಃ ಶಾಖಿಂ	15-1	ಓಂ ತತ್ಸದಿತಿ ನಿರ್ದೇಶೋ	17-23
ಋ		ಕ	
ಋಷಿಭಿರ್ಬಹುಧಾ ಗೀತಮ್	13-4	ಕಚ್ಚಿನ್ನೋಭಯವಿಭ್ರಷ್ಟಃ	6-38
ಏ		ಕಚ್ಚಿದೇತಚ್ಛ್ರುತಂ ಪಾರ್ಥ	18-72
ಏತಚ್ಛ್ರುತ್ವಾ ವಚನಮ್	11-35	ಕಟ್ಟಮಲ್ಲವಣಾತ್ಯುಷ್ಣ	17-9
ಏಚದ್ಯೋನೀನಿ ಭೂತಾನಿ	7-6	ಕಥಂ ನ ಜ್ಞೇಯಮಸಾಭಿಃ	1-39
ಏತನ್ಮೇ ಸಂಶಯಂ ಕೃಷ್ಣ	6-39	ಕಥಂ ಭೀಷ್ಮಮಹಂ ಸಂಖ್ಯೇ	2-4
ಏತಾನ್ನ ಹಂತುಮಿಚ್ಛಾಮಿ	1-35	ಕಥಂ ವಿದ್ಯಾಮಹು ಯೋಗಿನ್	10-17
ಏತಾನ್ಯಪಿ ತು ಕರ್ಮಾಣಿ	18-6	ಕರ್ಮಜಂ ಬುದ್ಧಿಯುಕ್ತಾ ಹಿ	2-51
ಏತಾಂದೃಷ್ಟಿಮವಷ್ಟಭ್ಯಃ	16-9	ಕರ್ಮಣಃ ಸುಕೃತಸ್ಯಾಹುಃ	14-16
ಏತಾಂ ವಿಭೂತಿಂ ಯೋಗಂ ಚ	10-7	ಕರ್ಮಣೈವ ಹಿ ಸಂಸಿದ್ಧಿಮ್	3-20
ಏತೈರ್ವಿಮುಕ್ತಃ ಕೌಂತೇಯ	16-22	ಕರ್ಮಣೋಹ್ಯಪಿ ಬೋದ್ಧವ್ಯಮ್	4-17
ಏವಮುಕ್ತೋ ಹೃಷಿಕೇಶಃ	1-24	ಕರ್ಮಣ್ಯಕರ್ಮಯಃ ಪಶ್ಯೇತ್	4-18
ಏವಮುಕ್ತ್ವಾ ಜುಫನಃ ಸಂಖ್ಯೇ	1-47	ಕರ್ಮಣ್ಯೇವಾಧಿಕಾರಸ್ತೇ	2-47
ಏವಮುಕ್ತ್ವಾ ತತೋ ರಾಜನ್	11-9	ಕರ್ಮ ಬ್ರಹ್ಮೋದ್ಧವಂ ವಿದ್ಧಿ	3-15
ಏವಮುಕ್ತ್ವಾ ಹೃಷಿಕೇಶಮ್	2-9	ಕರ್ಮೇಂದ್ರಿಯಾಣಿ ಸಂಯಮ್ಯ	3-6
ಏವಮೇತದ್ಯಥಾತ್ಥ ತ್ವಮ್	11-3	ಕರ್ಷಯಂತಃ ಶರೀರಸ್ಥಮ್	17-6
ಏವಂ ಪರಂಪರಾಪ್ರಾಪ್ತಮ್	4-2	ಕವಿಂ ಪುರಾಣಮನುಶಾಸಿ	8-9
ಏವಂ ಪ್ರವರ್ತಿತಂ ಚಕ್ರಮ್	3-16	ಕಸ್ಮಾಚ್ಚ ತೇ ನ ನಮೇರನ್	11-37
ಏವಂ ಬಹುವಿಧಾ ಯಜ್ಞಾಃ	4-32	ಕಾಂಕ್ಷಂತಃ ಕರ್ಮಣಾಂ ಸಿದ್ಧಿಮ್	4-12
ಏವಂ ಬುದ್ಧೇಃ ಪರಂ ಬುದ್ಧಾಷ್ಠಿ	3-43	ಕಾಮ ಏಷ ಕ್ರೋಧ ಏಷ	3-37
ಏವಂ ಸತತಯುಕ್ತಾ ಯೇ	12-1	ಕಾಮಕ್ರೋಧವಿಯುಕ್ತಾನಾಂ	5-26
ಏವಂ ಜ್ಞಾತ್ವಾ ಕೃತಂ ಕರ್ಮ	4-15	ಕಾಮಮಾಶ್ರಿತ್ಯ ದುಷ್ಕಾರಮ್	16-10
ಏಷಾ ತೇಽಭಿಹಿತಾ ಸಾಂಖ್ಯೇ	2-39	ಕಾಮಾತ್ಮಾನಃ ಸ್ವರ್ಗಪರಾಃ	2-43
ಏಷಾ ಬ್ರಾಹ್ಮೀ ಸ್ಥಿತಿಃ ಪಾರ್ಥ	2-72	ಕಾಮೈಸ್ಸೈಸ್ಸೈಹ್ಯತಜ್ಞಾನಾಃ	7-20
		ಕಾಮ್ಯಾನಾಂ ಕರ್ಮಣಾಮ್	18-2

ಕಾಯೇನ ಮನಸಾ ಬುದ್ಧ್ಯಾ	5-11	ಗುರೂನಹತ್ವಾ ಹಿ ಮಹಾನು	2-5
ಕಾರ್ಪಣ್ಯದೋಷೋಪಹತ	2-7	ಚ	
ಕಾರ್ಯಕಾರಣಕರ್ತೃತ್ವೇ	13-20	ಚಂಚಲಂ ಹಿ ಮನಃ ಕೃಷ್ಣ	6-34
ಕಾರ್ಯಮಿತ್ಯೇವ ಯತ್ಕರ್ಮ	18-9	ಚತುರ್ವಿಧಾ ಭಜಂತೇ ಮಾಮ್	7-16
ಕಾಲೋಽಸ್ಮಿ ಲೋಕಕ್ಷಯ	11-32	ಚಾತುರ್ವಣ್ಯಂ ಮಯಾ ಸೃಷ್ಟಂ	4-13
ಕಾಶ್ಯಶ್ಚ ಪರಮೇಷ್ಟಾಸಃ	1-17	ಚಿಂತಾಮಪರಿಮೇಯಾಂ ಚ	16-11
ಕಿರೀಟಿನಂ ಗದಿನಂ ಚಕ್ರ	11-46	ಚೇತಸಾ ಸರ್ವಕರ್ಮಾಣಿ	18-57
ಕಿರೀಟಿನಂ ಗದಿನಂ ಚಕ್ರಿ	11-17	ಜ	
ಕಿಂ ಕರ್ಮ ಕಿಮಕರ್ಮೀತಿ	4-16	ಜನ್ಮ ಕರ್ಮ ಚ ಮೇ ದಿವ್ಯಮ್	4-9
ಕಿಂ ತದ್ಭಕ್ತ ಕಿಮಧ್ಯಾತ್ಮಮ್	8-1	ಜರಾಮರಣಮೋಕ್ಷಾಯ	7-29
ಕಿಂ ಪುನರ್ಬ್ರಾಹ್ಮಣಾಃ ಪುಣ್ಯಾಃ	9-33	ಜಾತಸ್ಯ ಹಿ ಧ್ರುವೋ ಮೃತ್ಯುಃ	2-27
ಕುತಸ್ತ್ವಾ ಕಶ್ಚಲಮಿದಮ್	2-2	ಚಿತಾತ್ಮನಃ ಪ್ರಶಾಂತಸ್ಯ	6-7
ಕುಲಕ್ಷಯೇ ಪ್ರಣಶ್ಯಂತಿ	1-40	ಜ್ಞಾನಯಜ್ಞೇನ ಚಾಪ್ಯನೈ	9-15
ಕೃಪಯಾ ಪರಯಾವಿಷ್ಟೋ	1-28	ಜ್ಞಾನವಿಜ್ಞಾನತೃಪ್ತಾತ್ಮಾ	6-8
ಕೃಷಿಗೌರಕ್ಷ್ಯವಾಣಿಜ್ಯಮ್	18-44	ಜ್ಞಾನೇನ ತು ತದಜ್ಞಾನಮ್	5-16
ಕೈರ್ಲಿಂಗೈಸ್ತ್ರೀನ್ಗುಣಾನೇತಾ	14-21	ಜ್ಞಾನಂ ಕರ್ಮ ಚ ಕರ್ತಾ ಚ	18-19
ಕ್ರೋಧಾದ್ಭವತಿ ಸಮೋಹಃ	2-63	ಜ್ಞಾನಂ ತೇಽಹಂ ಸವಿಜ್ಞಾನಮ್	7-2
ಕ್ಷೇಶೋಽಧಿಕತರಸ್ತೇಷಾಮ್	12-5	ಜ್ಞಾನಂ ಜ್ಞೇಯಂ ಪರಿಜ್ಞಾತಾ	18-18
ಕ್ಷೈಬ್ಯಂ ಮಾ ಸ್ಮ ಗಮಃ ಪಾರ್ಥ	2-3	ಜ್ಞೇಯಃ ಸ ನಿತ್ಯಸಂನ್ಯಾಸೀ	5-3
ಕ್ಷಿಪ್ರಂ ಭವತಿ ಧರ್ಮಾತ್ಮಾ	9-31	ಜ್ಞೇಯಂ ಯತ್ತತ್ಪ್ರವಕ್ಷ್ಯಾಮಿ	13-12
ಕ್ಷೇತ್ರಕ್ಷೇತ್ರಜ್ಞಯೋರೇವಮ್	13-34	ಜ್ಞಾಯಸೀ ಚೇತ್ಕರ್ಮಣಸ್ತೇ	3-1
ಕ್ಷೇತ್ರಜ್ಞಂ ಚಾಪಿ ಮಾಂ ವಿದ್ಧಿ	13-2	ಜ್ಯೋತಿಷಾಮಪಿ ತಜ್ಯೋತಿಃ	13-17
ಗ		ತ	
ಗತಸಂಗಸ್ಯ ಮುಕ್ತಸ್ಯ	4-23	ತತಃ ಪದಂ ತತ್ತರಿಮಾರ್ಗಿ	15-4
ಗತಿರ್ಭರ್ತಾ ಪ್ರಭುಃ ಸಾಕ್ಷೀ	9-18	ತಚ್ಚ ಸಂಸ್ಪೃತ್ಯ ಸಂಸ್ಪೃತ್ಯ	18-77
ಗಾಂಡೀವಂ ಸ್ರಂಸತೇ ಹಸ್ತಾತ್	1-30	ತತಃ ಶಂಖಾಶ್ಚ ಭೇರೈಶ್ಚ	1-13
ಗಾಮಾವಿಶ್ಯ ಚ ಭೂತಾನಿ	15-13	ತತಃ ಶ್ವೇತೈರ್ಹಯೈರ್ಯುಕ್ತೇ	1-14
ಗುಣಾನೇತಾನತೀತ್ಯ ತ್ರೀನ್	14-20	ತತಃ ಸ ವಿಸ್ಮಯಾವಿಷ್ಟೋ	11-14



ತತ್ತ್ವವಿತ್ತು ಮಹಾಬಾಹೋ	3-28	ತಂ ತಥಾ ಕೃಪಯಾವಿಷ್ಣವ್	2-1
ತತ್ರ ತಂ ಬುದ್ಧಿಸಂಯೋಗಮ್	6-43	ತಾನಹಂ ದ್ವಿಷತಃ ಕ್ರೂರಾನ್	16-19
ತತ್ರ ಸತ್ತ್ವಂ ನಿರ್ಮಲತ್ವಾತ್	14-6	ತಾನಿ ಸರ್ವಾಣಿ ಸಂಯಮ್ಯ	2-61
ತತ್ರಾಪಶ್ಯತ್ಪಿತೃತಾನ್ದಾರ್ಥಃ	1-26	ತುಲ್ಯನಿಂದಾಸ್ತುತಿಮೌನೀ	12-19
ತತ್ಕೃಕಸ್ಥಂ ಜಗತ್ಕೃತ್ಸಮ್	11-13	ತೇಜಃ ಕ್ಷಮಾ ಧೃತಿಃ ಶೌಚ	16-3
ತತ್ಕೃಕಾಗ್ರಂ ಮನಃ ಕೃತ್ವಾ	6-12	ತೇ ತಂ ಭುಂಕ್ತ್ವಾ ಸ್ವರ್ಗಲೋ...	9-21
ತತ್ಕೃವಂ ಸತಿ ಕರ್ತಾರಮ್	18-16	ತೇಷಾಮಹಂ ಸಮುದ್ಧರ್ತಾ	12-7
ತತ್ಕೇತ್ರಂ ಯಚ್ಚ ಯಾದೃಕ್ಷ	13-3	ತೇಷಾಮೇವಾನುಕಂಪಾರ್ಥಂ	10-11
ತದಿತ್ಯನಭಿಸಂಧಾಯ	17-25	ತೇಷಾಂ ಸತತಯುಕ್ತಾನಾಮ್	10-10
ತದ್ಬುದ್ಧಯಸ್ತದಾತ್ಮನಃ	5-17	ತೇಷಾಂ ಜ್ಞಾನೀ ನಿತ್ಯಯುಕ್ತಃ	7-17
ತದ್ವಿದ್ಧಿ ಪ್ರಣಿಪಾತೇನ	4-34	ತ್ಯಕ್ತ್ವಾ ಕರ್ಮಫಲಾಸಂಗಮ್	4-20
ತಪಸ್ವಿಭ್ಯೋಧಿಕೋ ಯೋಗೀ	6-46	ತ್ಯಾಜ್ಯಂ ದೋಷವದಿತ್ಯೇಕೇ	18-3
ತಪಾಮ್ಯಹಮಹಂ ವರ್ಷಮ್	9-19	ತ್ರಿಭುರ್ಗುಣಮಯೈರ್ಭಾವೈಃ	7-13
ತಮಸ್ವಜ್ಞಾನಜಂ ವಿದ್ಧಿ	14-8	ತ್ರಿವಿಧಾ ಭವತಿ ಶ್ರದ್ಧಾ	17-2
ತಮುವಾಚ ಹೃಷೀಕೇಶಃ	2-10	ತ್ರಿವಿಧಂ ನರಕಸ್ಯೇದಂ	16-21
ತಮೇವ ಶರಣಂ ಗಚ್ಛ	18-62	ತ್ಯೇಗುಣ್ಯವಿಷಯಾ ವೇದಾಃ	2-45
ತಸ್ಮಾಚ್ಚಾಸ್ತ್ರಂ ಪ್ರಮಾಣಂ ತೇ	16-24	ತ್ಯೇವಿದ್ಯಾ ಮಾಂ ಸೋಮಪಾಃ	9-20
ತಸ್ಮಾತ್ಪ್ರಣಮ್ಯ ಪ್ರಣಿಧಾಯ	11-44	ತ್ವಮಕ್ಷರಂ ಪರಮಂ ವೇದಿ...	11-18
ತಸ್ಮಾತ್ತ್ವಮಿಂದ್ರಿಯಾಣ್ಯಾದೌ	3-41	ತ್ವಮಾದಿದೇವಃ ಪುರುಷಃ	11-38
ತಸ್ಮಾತ್ತ್ವಮುತ್ತಿಷ್ಠ ಯಶೋ...	11-33		
		<b>ದ</b>	
ತಸ್ಮಾತ್ಸರ್ವೇಷು ಕಾಲೇಷು	8-7	ದಂಡೋ ದಮಯತಾಮಸ್ಮಿ	10-38
ತಸ್ಮಾದಸಕ್ತಃ ಸತತಮ್	3-19	ದಂಭೋ ದರ್ಪೋಽತಿಮಾನಶ್ಚ	16-4
ತಸ್ಮಾದಜ್ಞಾನಸಂಭೂತಮ್	4-42	ದಂಷ್ಟ್ರಾಕರಾಲಾನಿ ಚ ತೇ	11-25
ತಸ್ಮಾದೋಮಿತ್ಯುದಾಹೃತ್ಯ	17-24	ದಾತವ್ಯಮಿತಿ ಯದ್ದಾನಮ್	17-20
ತಸ್ಮಾದ್ಯಸ್ಯ ಮಹಾಬಾಹೋ	2-68	ದಿವಿ ಸೂರ್ಯಸಹಸ್ರಸ್ಯ	11-12
ತಸ್ಮಾನ್ನಾರ್ಹವಯಂ ಹಂತುಂ	1-37	ದಿವ್ಯಮಾಲ್ಯಾಂಬರಧರಮ್	11-11
ತಸ್ಯ ಸಂಜನಯನ್ವರ್ಷಮ್	1-12	ದುಃಖಮಿತ್ಯೇವ ಯತ್ಕರ್ಮ	18-8
ತಂ ವಿದ್ಯಾತ್ ದುಃಖಸಂಯೋಗಂ	6-23	ದುಃಖೇಷ್ಟನುದ್ವಿಗ್ನಮನಾಃ	2-56

ದೂರೇಣ ಹ್ಯವರಂ ಕರ್ಮ	2-49	ನ ಕಾಂಕ್ಷೇ ವಿಜಯಂ ಕೃಷ್ಣ	1-32
ದೃಷ್ಟ್ವಾತು ಪಾಂಡವಾನೀಕಂ	1-2	ನ ಚ ತಸ್ಮಾನ್ಮನುಷ್ಯೇಷು	18-69
ದೃಷ್ಟೇದಂ ಮಾನುಷಂ ರೂಪಂ	11-51	ನ ಚ ಮತ್ಸಾನ್ಫಿ ಭೂತಾನಿ	9-5
ದೇವದ್ವಿಜಗುರುಪ್ರಾಜ್ಞ...	17-14	ನ ಚ ಮಾಂ ತಾನಿ ಕರ್ಮಾಣಿ	9-9
ದೇವಾನ್ಭಾವಯತಾನೇನ	3-11	ನ ಚೈತದ್ವಿದ್ಯಾಃ ಕಾತರನ್ನೋ	2-6
ದೇಹೀ ನಿತ್ಯಮವಧ್ಯೋಽಯಮ್	2-30	ನ ಜಾಯತೇ ಮ್ರಿಯತೇ ವಾ	2-20
ದೇಹಿನೋಽಸ್ಮಿನ್ಯಥಾ ದೇಹೇ	2-13	ನ ತದಸ್ತಿ ಪೃಥಿವ್ಯಾಂ ವಾ	18-40
ದೈವಮೇವಾಪರೇ ಯಜ್ಞಮ್	4-25	ನ ತದ್ಭಾಸಯತೇ ಸೂರ್ಯೋ	15-6
ದೈವೀ ಹ್ಯೇಷಾ ಗುಣಮಯಾ	7-14	ನ ತು ಮಾಂ ಶಕ್ಯಸೇ ದ್ರಷ್ಟುಂ	11-8
ದೈವೀಸಂಪದ್ವಿಮೋಕ್ಷಾಯ	16-5	ನ ತ್ವೇವಾಹಂ ಜಾತು ನಾಸಮ್	2-12
ದೋಷೈರೇತೈಃ ಕುಲಘ್ನಾನಾಮ್	1-43	ನ ದ್ವೇಷ್ಟ್ಯಕುಶಲಂ ಕರ್ಮ	18-10
ದ್ಯಾವಾಪೃಥಿವ್ಯೋರಿದ	11-20	ನ ಪ್ರಹೃಷ್ಯೇತ್ತಿಯಂ ಪ್ರಾಪ್ಯ	5-20
ದ್ಯೂತಂ ಛಲಯತಾಮಸ್ಮಿ	10-36	ನ ಬುದ್ಧಿಭೇದಂ ಜನಯೇತ್	3-26
ದ್ರವ್ಯಯಜ್ಞಾಸ್ತಪೋಯಜ್ಞಾಃ	4-28	ನಭಃಸ್ವಶಂ ದೀಪ್ತಮನೇಕ	11-24
ದ್ರುಪದೋ ದ್ರೌಪದೇಯಾಶ್ಚ	1-18	ನಮಃ ಪುರಾಸ್ತಾದಥ ಪೃಷ್ಠತ	11-40
ದ್ರೋಣಂ ಚ ಭೀಷ್ಮಂ ಚ	11-34	ನ ಮಾಂ ಕರ್ಮಾಣಿ ಲಿಂಪಂತಿ	4-14
ದ್ವಾವಿಮೌ ಪುರುಷೌ ಲೋಕೇ	15-16	ನ ಮಾಂ ದುಷ್ಯತಿನೋ	7-15
ದ್ವೌ ಭೂತಸರ್ಗೌ ಲೋಕೇ	16-6	ನ ಮೇ ಪಾರ್ಥಾಸ್ತಿ ಕರ್ತವ್ಯಂ	3-22
ಧರ್ಮಕ್ಷೇತ್ರೇ ಕುರುಕ್ಷೇತ್ರೇ	1-1	ನ ಮೇ ವಿದುಃ ಸುರಗಣಾಃ	10-2
ಧೂಮೋ ರಾತ್ರಿಸ್ತಥಾ ಕೃಷ್ಣಃ	8-25	ನ ರೂಪಮಸ್ಯೇಹ ತಥೋ	15-3
ಧೂಮೇನಾವ್ರಿಯತೇ ವಹ್ನಿಃ	3-38	ನ ವೇದಯಜ್ಞಾಧ್ಯಯನೈಃ	11-48
ಧೃತ್ಯಾ ಯಯಾ ಧಾರಯತೇ	18-33	ನಷ್ಟೋ ಮೋಹಃ ಸ್ಪೃತಿ...	18-73
ಧೃಷ್ಟಕೇತುಶ್ಚೇಕಿತಾನಃ	1-5	ನ ಹಿ ಕಶ್ಚಿತ್ಕ್ಷಣಮಪಿ	3-5
ಧ್ಯಾನೇನಾತ್ಮನಿ ಪಶ್ಯಂತಿ	13-24	ನ ಹಿ ದೇಹಭೃತಾ ಶಕ್ಯಮ್	18-11
ಧ್ಯಾಯತೋ ವಿಷಯಾನ್ಛಂಸಃ	2-62	ನ ಹಿ ಪ್ರಪಶ್ಯಾಮಿ ಮಮಾ	2-8
ನ		ನ ಹಿ ಜ್ಞಾನೇನ ಸದೃಶಮ್	4-38
ನ ಕರ್ತೃತ್ವಂ ನ ಕರ್ಮಾಣಿ	5-14	ನಾತ್ಯಶ್ಚತಸ್ತು ಯೋಗೋಽಸ್ತಿ	6-16
ನ ಕರ್ಮಣಾಮನಾರಂಭಾತ್	3-4	ನಾದತ್ತೇ ಕಸ್ಯಚಿತ್ಪ್ರಾಮ್	5-15

ನಾಂತೋಽಸ್ತಿ ಮಮ ದಿವ್ಯಾ	10-40	ಪಶ್ಯಾದಿತ್ಯಾನ್ ವಸೂನ್	11-6
ನಾನ್ಯಂ ಗುಣೇಭ್ಯಃ ಕರ್ತಾರಂ	14-19	ಪಶ್ಯಾಮಿ ದೇವಾನ್ಸ್ತವ ದೇವ	11-15
ನಾಸತೋ ವಿದ್ಯತೇ ಭಾವಃ	2-16	ಪಶ್ಯತಾಮ್ ಪಾಂಡುಪುತ್ರಾ...	1-3
ನಾಸ್ತಿ ಬುದ್ಧಿರಯುಕ್ತಸ್ಯ	2-66	ಪಾಂಚಜನ್ಯಂ ಹೃಷೀಕೇಶೋ	1-15
ನಾಹಂ ಪ್ರಕಾಶಃ ಸರ್ವಸ್ಯ	7-25	ಪಾರ್ಥ ನೈವೇಹ ನಾಮುತ್ರ	6-40
ನಾಹಂ ವೇದೈರ್ನ ತಪಸಾ	11-53	ಪಿತಾಸಿ ಲೋಕಸ್ಯ ಚರಾ	11-43
ನಿಮಿತ್ತಾನಿ ಚ ಪಶ್ಯಾಮಿ	1-31	ಪಿತಾಽಹಮಸ್ಯ ಜಗತೋ	9-17
ನಿಯತಸ್ಯ ತು ಸಂನ್ಯಾಸಃ	18-7	ಪುಣ್ಯೋ ಗಂಧಃ ಪೃಥಿವ್ಯಾಂ ಚ	7-9
ನಿಯತಂ ಕುರು ಕರ್ಮ ತ್ವಮ್	3-8	ಪುರುಷಃ ಪ್ರಕೃತಿಸ್ಥೋ ಹಿ	13-21
ನಿಯತಂ ಸಂಗರಹಿತಮ್	18-23	ಪುರುಷಃ ಸ ಪರಃ ಪಾರ್ಥ	8-22
ನಿರಾಶೀರ್ಯತಚಿತ್ತಾತ್ಮಾ	4-21	ಪುರೋಧಸಾಂ ಚ ಮುಖ್ಯಂ	10-24
ನಿರ್ಮಾನಮೋಹಾ ಜಿತಸಂಗ	15-5	ಪೂರ್ವಾಭ್ಯಾಸೇನ ತೇನೈವ	6-44
ನಿಶ್ಚಯಂ ಶೃಣು ಮೇ ತತ್ರ	18-4	ಪೃಥಕ್ಸ್ವೇನ ತು ಯಜ್ಞಾನ್ಯಂ	18-21
ನಿಹತ್ಯ ಧಾರ್ತರಾಷ್ಟ್ರನ್ಯಃ	1-36	ಪ್ರಕಾಶಂ ಚ ಪ್ರವೃತ್ತಿಂ ಚ	14-22
ನೇಹಾಭಿಕ್ರಮನಾಶೋಽಸ್ತಿ	2-40	ಪ್ರಕೃತಿಂ ಪುರುಷಂ ಚೈವ	13-19
ನೈತೇ ಸೃತೀ ಪಾರ್ಥ ಜಾನನ್	8-27	ಪ್ರಕೃತಿಂ ಸ್ವಾಮವಷ್ಟಭ್ಯ	9-8
ನೈನಂ ಛಿಂದಂಚಿ ಶಸ್ತ್ರಾಣಿ	2-23	ಪ್ರಕೃತೇಃ ಕ್ರಿಯಾಮಾಣಾನಿ	3-27
ನೈವ ಕಿಂಚಿತ್ಕರೋಮಿತಿ	5-8	ಪ್ರಕೃತೇರ್ಗುಣಸಮೂಢಾಃ	3-29
ನೈವ ತಸ್ಯ ಕೃತೇನಾರ್ಥೋ	3-18	ಪ್ರಕೃತ್ಯೈವ ಚ ಕರ್ಮಾಣಿ	13-29
<b>ಪ</b>		ಪ್ರಜಹಾತಿ ಯದಾ ಕಾಮಾನ್	2-55
ಪಂಚೈತಾನಿ ಮಹಾಬಾಹೋ	18-13	ಪ್ರಯತ್ನಾದ್ಯತಮಾನಸ್ತು	6-45
ಪತ್ರಂ ಪುಷ್ಪಂ ಫಲಂ ತೋಯಂ	9-26	ಪ್ರಯಾಣಕಾಲೇ ಮನಸಾ	8-10
ಪರಸ್ತಸ್ಮಾತ್ತು ಭಾವೋಽನ್ಯೋ	8-20	ಪ್ರಲಪನ್ವಿಸೃಜನ್ಸಹ್ಲನ್	5-9
ಪರಂ ಬ್ರಹ್ಮ ಪರಂ ಧಾಮ	10-12	ಪ್ರವೃತ್ತಿಂ ಚ ನಿವೃತ್ತಿಂ ಚ	16-7
ಪರಂ ಭೂಯಃ ಪ್ರವಕ್ಷ್ಯಾಮಿ	14-1	"	18-30
ಪರಿತ್ರಾಣಾಯ ಸಾಧೂನಾಮ್	4-8	ಪ್ರಶಾಂತಮನಸಂ ಹ್ಯೇನಮ್	6-27
ಪವನಃ ಪವತಾಮಸ್ಮಿ	10-31	ಪ್ರಶಾಂತಾತ್ಮಾ ವಿಗತಭೀಃ	6-14
ಪಶ್ಯ ಮೇ ಪಾರ್ಥ ರೂಪಾಣಿ	11-5	ಪ್ರಸಾದೇ ಸರ್ವದುಃಖಾನಾಮ್	2-65

ಪ್ರಹ್ಲಾದಶ್ಚಾಸ್ತಿದೈತ್ಯಾನಾಂ	10-30	ಭೂಮಿರಾವೋಽನಲೋ ವಾಯುಃ	7-4
ಪ್ರಾಪ್ಯ ಪುಣ್ಯಕೃತಾಂ ಲೋಕಾ	6-41	ಭೂಯ ಏವ ಮಹಾಬಾಹೋ	10-1
ಬ		ಭೋಕ್ತಾರಂ ಯಜ್ಞತಪಸಾಮ್	5-29
ಬಂಧುರಾತ್ಮತ್ವನಸ್ತಸ್ಯ	6-6	ಭೋಗೈಶ್ಚರ್ಷ್ಯಪ್ರಸಕ್ತಾನಾಮ್	2-44
ಬಲಂ ಬಲವತಾಂ ಚಾಹಮ್	7-11	ಮ	
ಬಹಿರಂತಶ್ಚ ಭೂತಾನಾಮ್	13-15	ಮಚ್ಚಿತ್ತಃ ಸರ್ವದುರ್ಗಾಣಿ	18-58
ಬಹೂನಾಂ ಜನ್ಮನಾಮಂತೇ	7-19	ಮಚ್ಚಿತ್ತಾ ಮದ್ಗತಪ್ರಾಣಾಃ	10-9
ಬಹೂನಿ ಮೇ ವ್ಯತೀತಾನಿ	4-5	ಮತ್ಕರಣೈಶ್ಚೈವೈವೇ	11-55
ಬಾಹ್ಯಸರ್ವೇಷ್ವಸಕ್ತಾತ್ಮಾ	5-21	ಮತ್ತಃ ಪರತರಂ ನಾನ್ಯತ್	7-7
ಬೀಜಂ ಮಾಂ ಸರ್ವಭೂತಾನಾಂ	7-10	ಮದನುಗ್ರಹಾಯ ಪರಮಮ್	11-1
ಬುದ್ಧಿಯುಕ್ತೋ ಜಹಾತೀಹ	2-50	ಮನಃಪ್ರಸಾದಃ ಸೌಮ್ಯತ್ವಂ	17-16
ಬುದ್ಧಿಜ್ಞಾನಮಸಮೋಹಃ	10-4	ಮನುಷ್ಯಾಣಾಂ ಸಹಸ್ರೇಷು	7-3
ಬುದ್ಧೇರ್ಭೇದಂ ಧೃತೇಶ್ಚೈವ	18-29	ಮನ್ಮನಾ ಭವ ಮದ್ಭಕ್ತೋ	9-34
ಬುದ್ಧ್ಯಾ ವಿಶುದ್ಧಯಾ	18-51	"	18-65
ಬೃಹತ್ಸಾಮ ತಥಾ ಸಾಮ್ನಾಂ	10-35	ಮನ್ಮಸೇ ಯದಿ ತಚ್ಚಕ್ಯಮ್	11-4
ಬ್ರಹ್ಮಣೋ ಹಿ ಪ್ರತಿಷ್ಠಾಹಂ	14-27	ಮಮ ಯೋನಿರ್ಮಹದ್ಬ್ರಹ್ಮ	14-3
ಬ್ರಹ್ಮಣ್ಯಾಧಾಯ ಕರ್ಮಾಣಿ	5-10	ಮಮೈವಾಂಶೋ ಜೀವಲೋಕೇ	15-7
ಬ್ರಹ್ಮಭೂತಃ ಪ್ರಸನ್ನಾತ್ಮಾ	18-14	ಮಯಾ ತತಮಿದಂ ಸರ್ವಮ್	9-4
ಬ್ರಹ್ಮಾರ್ಪಣಂ ಬ್ರಹ್ಮಹವಿಃ	4-24	ಮಯಾಧ್ಯಕ್ಷೇಣ ಪ್ರಕೃತಿಃ	9-10
ಬ್ರಾಹ್ಮಣಕ್ಷತ್ರಿಯವಿಶಾಮ್	18-41	ಮಯಾ ಪ್ರಸನ್ನೇನ ತವಾ	11-47
ಭ		ಮಯಿ ಚಾನನ್ಯಯೋಗೇನ	13-10
ಭಕ್ತ್ಯಾ ತ್ವನನ್ಯಯಾ ಶಕ್ಯ	11-54	ಮಯಿ ಸರ್ವಾಣಿ ಕರ್ತವಿ	3-30
ಭಕ್ತ್ಯಾ ಮಾಮಭಿಜಾನಾತಿ	18-55	ಮಯ್ಯಾವೇಶ್ಯ ಮನೋ ಯೇ	12-2
ಭಯಾದ್ರಣಾದುಪರತಮ್	2-35	ಮಯ್ಯಾಸಕ್ತಮನಾಃ ಪಾರ್ಥ	7-1
ಭವಾನ್ಬೀಷ್ಣಶ್ಚ ಕರ್ಣಶ್ಚ	1-8	ಮಯ್ಯೇವ ಮನ ಆಧತ್ಸ್ವ	12-8
ಭವಾಪ್ಯಯೌ ಹಿ ಭೂತಾನಾಂ	11-2	ಮಹರ್ಷಯಃ ಸಪ್ತ ಪೂರ್ವೇ	10-6
ಭೀಷ್ಮ ದ್ರೋಣಪ್ರಮುಖಿತಃ	1-25	ಮಹರ್ಷಿಣಾಂ ಭೃಗುರಹಮ್	10-25
ಭೂತಗ್ರಾಮಃ ಸ ಏವಾಯಮ್	8-19	ಮಹಾತ್ಮಾನಸ್ತು ಮಾಂ ಪಾರ್ಥ	9-13

ಮಹಾಭೂತಾನ್ಯಹಂಕಾರೋ	13-5	ಯತೋ ಯತೋ ನಿಶ್ಚರತಿ	6-26
ಮಾ ತೇ ವ್ಯಥಾ ಮಾ ಚ	11-49	ಯತ್ಕರೋಷಿ ಯದಶ್ನಾಸಿ	9-27
ಮಾತ್ರಾ ಸ್ಪರ್ಶಾಸ್ತು ಕೌಂತೇ	2-14	ಯತ್ತದಗ್ರೇ ವಿಷಮಿವ	18-37
ಮಾನಾಪಮಾನಯೋಸ್ತುಲ್ಯಃ	14-25	ಯತ್ತು ಕಾಮೇಪ್ಸುನಾ ಕರ್ಮ	18-24
ಮಾಮುಪೇತ್ಯ ಪುನರ್ಜನ್ಮ	8-15	ಯತ್ತು ಕೃತ್ಸ್ನವದೇಕಸ್ಮಿನ್	18-22
ಮಾಂ ಚ ಯೋಽವ್ಯಭಿಚಾರೇಣ	14-26	ಯತ್ತು ಪ್ರತ್ಯುಪಕಾರಾರ್ಥಂ	17-21
ಮಾಂ ಹಿ ಪಾರ್ಥ ವ್ಯಪಾಶ್ರಿತ್ಯ	9-32	ಯತ್ರ ಕಾಲೇ ತ್ವನಾವೃತ್ತಿಮ್	8-23
ಮುಕ್ತಸಂಗೋಽನಹಂ ವಾದೀ	18-26	ಯತ್ರ ಯೋಗೇಶ್ವರಃ ಕೃಷ್ಣೋ	18-78
ಮೂಢಗ್ರಾಹೇಣಾತ್ಮನೋ	17-19	ಯತ್ರೋಪರಮತೇ ಚಿತ್ತಮ್	6-20
ಮೃತ್ಯುಃ ಸರ್ವಹರಶ್ಚಾಹಮ್	10-34	ಯತ್ಸಾಂಖ್ಯೈಃ ಪ್ರಾಪ್ಯತೇ	5-5
ಮೋಘಾಶಾ ಮೋಘಕರ್ಮಣೋ	9-12	ಯಥಾಕಾಶಸ್ಥಿತೋ ನಿತ್ಯಮ್	9-6
		ಯಥಾ ದೀಪೋ ನಿವಾತಸ್ಥೋ	6-19
ಯ		ಯಥಾ ನದೀನಾಂ ಬಹವೋ	11-28
ಯ ಇಮಂ ಪರಮಂ ಗುಹ್ಯಂ	18-68	ಯಥಾ ಪ್ರಕಾಶಯತ್ಯೇಕಃ	13-33
ಯ ಏವಂ ವೇತ್ತಿ ಹಂತಾರಮ್	2-19	ಯಥಾ ಪ್ರದೀಪ್ತಂ ಜ್ವಲನಮ್	11-29
ಯ ಏವಂ ವೇತ್ತಿ ಪುರುಷಮ್	13-23	ಯಥಾಸರ್ವಗತಂ ಸೌಕ್ಷ್ಣ್ಯತ್	13-32
ಯಚ್ಚಾಪಿ ಸರ್ವಭೂತಾನಾಂ	10-39	ಯಥೈಧಾಂಸಿ ಸಮಿದ್ಧೋಽಗ್ನಿಃ	4-37
ಯಚ್ಚಾವಹಾಸಾರ್ಥಮಸ	11-42	ಯದಗ್ರೇ ಚಾನುಬನ್ಧೇ ಚ	18-39
ಯಜಂತೇ ಸಾತ್ವಿಕಾ ದೇವಾ	17-4	ಯದಹಜ್ಜಾರಮಾಶ್ರಿತ್ಯ	18-59
ಯಜ್ಞೋ ದಾನಂ ತಪಃ ಕರ್ಮ	18-5	ಯದಕ್ಷರಂ ವೇದವಿದೋ	8-11
ಯಜ್ಞಶಿಷ್ಟಾವೃತಭುಜೋ	4-31	ಯದಾ ತೇ ಮೋಹಕಲಿಲಮ್	2-52
ಯಜ್ಞಶಿಷ್ಟಾಶಿನಃ ಸಂತೋ	3-13	ಯದಾದಿತ್ಯಗತಂ ತೇಜೋ	15-12
ಯಜ್ಞಾರ್ಥಾತ್ಕರ್ಮಣೋಽನ್ಯತ್ರ	3-9	ಯದಾ ಭೂತಪೃಥಗ್ಯಾವಮ್	13-30
ಯಜ್ಞೇ ತಪಸಿ ದಾನೇ ಚ	17-27	ಯದಾ ಯದಾ ಹಿ ಧರ್ಮಸ್ಯ	4-7
ಯಜ್ಞಾತ್ವಾ ನ ಪುನರ್ಮೋಹಂ	4-35	ಯದಾ ವಿನಿಯತಂ ಚಿತ್ತಮ್	6-18
ಯತತೋ ಹ್ಯಪಿ ಕೌಂತೇಯ	2-60	ಯದಾ ಸಂಹರತೇ ಚಾಯಮ್	2-58
ಯತಂತೋ ಯೋಗಿನಶ್ಚೈನಂ	15-11	ಯದಾ ಸತ್ತ್ವೇ ಪ್ರವೃದ್ಧೇ ತು	14-14
ಯತಃ ಪ್ರವೃತ್ತಿಭೂತಾನಾಂ	18-46	ಯದಾ ಹಿ ನೇಂದ್ರಿಯಾರ್ಥೇಷು	6-4
ಯತೇಂದ್ರಿಯಮನೋಬುದ್ಧಿಃ	5-28		

ಯದಿ ಮಾಮಪ್ರತೀಕಾರಮ್	1-46	ಯುಇನ್ನೇವಂ ಸದಾತ್ಮಾನಮ್	6-15
ಯದಿ ಹ್ಯಹಂ ನ ವರ್ತೇಯ	3-23	ಯುಇನ್ನೇವಂ ಸದಾತ್ಮಾನಮ್	6-28
ಯದ್ಯಚ್ಚಯಾ ಚೋಪಪನ್ನಮ್	2-32	ಯುಧಾಮನ್ಯುಶ್ಚ ವಿಕ್ರಾಂತಃ	1-6
ಸದ್ಯಚ್ಚಾಲಾಭಸನ್ತುಷ್ಟೋ	4-22	ಯೇ ಚೈವ ಸಾತ್ವಿಕಾ ಭಾವಾಃ	7-12
ಯದ್ಯದಾಚರತಿ ಶ್ರೇಷ್ಠಃ	3-21	ಯೇ ತು ಧರ್ಮ್ಯಾಮೃತಮಿದಮ್	12-20
ಯದ್ಯದ್ವಿಭೂತಿಮತ್ ಸತ್ತ್ವಮ್	10-41	ಯೇ ತ್ವಕ್ಷರಮನಿದೇಶ್ಯಮ್	12-3
ಯದ್ಯಪ್ಯೇತೇ ನ ಪಶ್ಯಂತಿ	1-38	ಯೇ ತು ಸರ್ವಾಣಿ ಕರ್ಮಾಣಿ	12-6
ಯಯಾ ತು ಧರ್ಮಕಾಮಾರ್ಥಾನ್	18-34	ಯೇ ತ್ವೇತದಭ್ಯಸೂರನ್ತೋ	3-32
ಯಯಾ ಧರ್ಮಮಧರ್ಮಂ ಚ	18-31	ಯೇಪ್ಯನ್ಯದೇವತಾಭಕ್ತಾಃ	9-23
ಯಯಾ ಸ್ವಪ್ನಂ ಭಯಂ	18-35	ಯೇ ಮೇ ಮತಮಿದಂ ನಿತ್ಯಮ್	3-31
ಯಃ ಶಾಸ್ತ್ರವಿಧಿಮುತ್ಸೃಜ್ಯ	16-23	ಯೇ ಯಥಾ ಮಾ ಪ್ರಪದ್ಯಂತೇ	4-11
ಯಸ್ವಿಸ್ತ್ರಿಯಾಣಿ ಮನಸಾ	3-7	ಯೇ ಶಾಸ್ತ್ರವಿಧಿಮುತ್ಸೃಜ್ಯ	17-1
ಯಸ್ಮಾತ್ ಕ್ಷರಮತೀತೋಽಹಮ್	15-18	ಯೇಷಾಮರ್ಥೇ ಕಾಂಕ್ಷಿತಂ ನೋ	1-33
ಯಸ್ಮಾನ್ನೋದ್ವಿಜತೇ ಲೋಕೋ	12-15	ಯೇಷಾಂ ತ್ವನ್ತಗತಂ ಪಾಪಮ್	7-28
ಯಸ್ವಾತ್ಮರತಿರೇವ ಸ್ಯಾತ್	3-17	ಯೇ ಹಿ ಸಂಸ್ಪರ್ಶಜಾ ಭೋಗಾಹ	5-22
ಯಸ್ಯ ನಾಹಂಕೃತೋ ಭಾವೋ	18-17	ಯೋಗಯುಕ್ತೋ ವಿಶುದ್ಧಾತ್ಮಾ	5-7
ಯಸ್ಯ ಸರ್ವೇ ಸಮಾರಮ್ಭಾಃ	4-19	ಯೋಗಸಂನ್ಯಸ್ತಕರ್ಮಾಣಮ್	4-41
ಯಃ ಸರ್ವಾತ್ರಾನಭಿಸ್ಸೇಹಃ	2-57	ಯೋಗಸ್ಥ ಕುರು ಕರ್ಮಾಣಿ	2-48
ಯಾತಯಾಮಂ ಗತರಸಮ್	17-10	ಯೋಗಿನಾಮಪಿ ಸರ್ವೇಷಾಮ್	6-47
ಯಾ ನಿಶಾ ಸರ್ವಭೂತಾನಾಮ್	2-69	ಯೋಗೀ ಯಿಷ್ಟೋತ ಸತತಮ್	6-10
ಯಾನ್ತಿ ದೇವವ್ರತಾ ದೇವಾನ್	9-25	ಯೋತ್ಸ್ಯಮಾನಾನವೇಕ್ಷ್ಯೇಽಹಮ್	1-23
ಯಾಮಿಮಾಂ ಪುಷ್ಪಿತಾಂ ವಾಚಮ್	2-42	ಯೋ ನ ಹೃಷ್ಯತಿ ನ ದ್ವೇಷ್ಠಿ	12-17
ಯಾವತ್ಸನ್ಷಾಯತೇ ಕಿಂಚಿತ್	13-26	ಯೋಽನ್ತಃ ಸುಖೋಽನ್ತರಾರಾಮಃ	5-24
ಯಾವದೇವತಾನ್ನಿರೀಕ್ಷೇಽಹಮ್	1-22	ಯೋ ಮಾಮಜಮನಾದಿಂ ಚ	10-3
ಯಾವಾನರ್ಥ ಉದಪಾನೇ	2-46	ಯೋ ಮಾಮೇವಮಸಮ್ಯುಢೋ	15-19
ಯುಕ್ತಃ ಕರ್ಮಫಲಂ ತ್ಯಕ್ತ್ವಾ	5-12		
ಯಕ್ತಾಹಾರವಿಹಾರಸ್ಯ	6-17		

ಯೋ ಮಾಂ ಪಶ್ಯತಿ ಸರ್ವತ್ರ	6-30	ವಿವಿಕ್ತಸೇವೀ ಲಘ್ವಾಶೀ	18-52
ಯೋ ಯೋ ಯಾಂ ಯಾಂ ತನುಂ		ವಿಷಯಾ ವಿನಿವರ್ತನೇ	2-59
	7-21	ವಿಷಯೇಂದ್ರಿಯಸಂಯೋಗಾತ್	18-38
ಯೋಽಯಂ ಯೋಗಸ್ತ್ವಯಾ	6-33	ವಿಸ್ತರೇಣಾತ್ಮನೋ ಯೋಗಮ್	10-18
<b>ರ</b>		ವಿಹಾಯ ಕಾಮಾನ್ ಯಃ	2-71
ರಜಸ್ತಮಶ್ಚಾಭಿಭೂಯ	14-10	ವೀತರಾಗಭಯಕ್ರೋಧಾಃ	4-10
ರಜಸಿ ಪ್ರಲಯಂ ಗತ್ವಾ	14-15	ವೃಷ್ಟೀನಾಂ ವಾಸುದೇವೋಽಸ್ಮಿ	10-37
ರಜೋ ರಾಗಾತ್ಮಕಂ ವಿದ್ಧಿ	14-7	ವೇದಾನಾಂ ಸಾಮವೇದೋಽಸ್ಮಿ	10-22
ರಸೋಹಮಪ್ಸು ಕೌಂತೇಯ	7-8	ವೇದಾವಿನಾಶಿನಂ ನಿತ್ಯಮ್	2-21
ರಾಗದ್ವೇಷವಿಯಕ್ತ್ಯಸ್ತು	2-64	ವೇದಾಹಂ ಸಮತೀತಾನಿ	7-26
ರಾಗೀ ಕರ್ಮಫಲಪ್ರೇಪ್ಸುಃ	18-27	ವೇದೇಷು ಯಜ್ಞೇಷು	8-28
ರಾಜನ್ ಸಂಸ್ಪೃತ್ಯ ಸಂಸ್ಪೃತ್ಯ	18-76	ವ್ಯವಸಾಯಾತ್ಮಿಕಾ ಬುದ್ಧಿಃ	2-41
ರಾಜವಿದ್ಯಾ ರಾಜಗುಹ್ಯಮ್	9-2	ವ್ಯಾಮಿಶ್ರೇಣೇವ ವಾಕ್ಯೇನ	3-2
ರುದ್ರಾಣಾಂ ಶಬ್ಧರಶ್ಚಾಸ್ತಿ	10-23	ವ್ಯಾಸಪ್ರಸಾದಾಚ್ಛ್ರವಾನ್	18-75
ರುದ್ರಾದಿತ್ಯಾ ವಸವೋ ಯೇ ಚ	11-22	<b>ಶ</b>	
ರೂಪಂ ಮಹತ್ತೇ	11-23	ಶಕ್ನೋತೀಹೈವ ಯಃ	5-23
<b>ಲ</b>		ಶನೈಃ ಶೈರುಪರಮೇತ್	6-25
ಲಭಂತೇ ಬ್ರಹ್ಮನಿರ್ವಾಣಮ್	5-25	ಶಮೋ ದಮಸ್ತಪಃ ಶೌಚಮ್	18-42
ಲೇಲಿಹ್ಯಸೇ ಗ್ರಸಮಾನಃ	11-30	ಶರೀರಂ ಯದವಾಪ್ನೋತಿ	15-8
ಲೋಕೇಽಸ್ಮಿನ್ ದ್ವಿವಿಧಾ ನಿಷ್ಠಾ	3-3	ಶರೀರವಾಜ್ಞನೋಭಿಯತ್	18-15
ಲೋಭಃ ಪ್ರವೃತ್ತಿರಾರಮ್ಭಃ	14-12	ಶುಕ್ಲಕೃಷ್ಣೇ ಗತೀ ಹ್ಯೇತೇ	8-26
<b>ವ</b>		ಶುಚೌ ದೇಶೇ ಪ್ರತಿಷ್ಠಾಷ್ಯ	6-11
ವಕ್ತುಮರ್ಹಸ್ಯಶೇಷೇಣ	10-16	ಶುಭಾಶುಭಫಲೈರೇವಮ್	9-28
ವಕ್ತ್ರಾಣಿ ತೇ ಸ್ವರಮಾಣಾ	11-27	ಶೌರ್ಯಂ ತೇಜೋ ಧೃತಿರ್ದಾರ್ಕ್ಷಮ್	
ವಾಯುರ್ಯಮೋಽಗ್ನಿರ್ವರುಣಃ	11-39		18-43
ವಾಸಾಂಸಿ ಜೀರ್ಣಾನಿ ಯಥಾ	2-22	ಶ್ರದ್ಧಯಾ ಪರಯಾ ತಪ್ತಮ್	17-17
ವಿದ್ಯಾವಿನಯಸಂಪನ್ನೇ	5-18	ಶ್ರದ್ಧಾವಾನನಸೂಯಶ್ಚ	18-71
ವಿಧಿಹೀನಮಸೃಷ್ಟಾನ್ನಮ್	17-13	ಶ್ರದ್ಧಾವಾನ್ ಲಭತೇ ಜ್ಞಾನಮ್	4-39

ಶ್ರುತಿವಿಪ್ರತಿಪನ್ನಾ ತೇ	2-53	ಸಂನಿಯಮ್ಯೇನ್ದ್ರಿಯಗ್ರಾಮ್	12-4
ಶ್ರೇಯಾನ್ ದ್ರವ್ಯಮಯಾದ್ಯಜ್ಞಾತ್	4-33	ಸಂನ್ಯಾಸಂ ಕರ್ಮಣಾಂ ಕೃಷ್ಣ	5-1
ಶ್ರೇಯಾನ್ ಸ್ವಧರ್ಮೋ ವಿಗುಣಃ	3-35	ಸಂನ್ಯಾಸಃ ಕರ್ಮಯೋಗಶ್ಚ	5-2
ಶ್ರೇಯಾನ್ ಸ್ವಧರ್ಮೋ ವಿಗುಣಃ		ಸಂನ್ಯಾಸಸ್ತು ಮಹಾಬಾಹೋ	5-6
	18-47	ಸಂನ್ಯಾಸಸ್ಯ ಮಹಾಬಾಹೋ	18-1
ಶ್ರೇಯೋ ಹಿ ಜ್ಞಾನಮ್	12-12	ಸಮಂ ಸರ್ವೇಷು ಭೂತೇಷು	13-27
ಶ್ರುತ್ರಾದೀನೀನ್ದ್ರಿಯಾಣ್ಯನ್ಯೇ	4-26	ಸಮಂ ಕಾಯಶಿರೋಗ್ರೀವಮ್	6-13
ಶ್ರುತ್ರಂ ಚಕ್ಷುಃ ಸ್ಪರ್ಶನಂ ಚ	15-9	ಸಮದುಃಖಸುಖಃ ಸ್ವಸ್ಥಃ	14-24
ಶ್ವಶುರಾನ್ ಸುಹೃದಶ್ಚೈವ	1-27	ಸಮಂ ಪಶ್ಯನ್ ಹಿ ಸರ್ವತ್ರ	13-28
ಸ		ಸಮಃ ಶತ್ರು ಚ ಮಿತ್ರೇ ಚ	12-18
ಸ ಏವಾಯಂ ಮಯಾ ತೇಽದ್ಯ	4-3	ಸಮೋಽಹಂ ಸರ್ವಭೂತೇಷು	9-29
ಸಕ್ತ್ಯಾಃ ಕರ್ಮಣ್ಯವಿದ್ವಾಂಸಃ	3-25	ಸರ್ಗಾಣಾಮಾದಿರನ್ತಶ್ಚ	10-32
ಸಖೇತಿ ಮತ್ಪ್ರಸಭಮ್	11-41	ಸರ್ವಕರ್ಮಾಣಿ ಮನಸಾ	5-13
ಸ ಘೋಷೋ ಧಾರ್ತರಾಷ್ಟ್ರಾಣಾಮ್		ಸರ್ವಕರ್ಮಾಣ್ಯಪಿ ಸದಾ	18-56
	1-19	ಸರ್ವಗುಹ್ಯತಮಂ ಭೂಯಃ	18-64
ಸಜ್ಜರೋ ನರಕಾಯೈವ	1-42	ಸರ್ವತಃ ಪಾಣಿಪಾದಂ ತತ್	13-13
ಸಜ್ಜಲ್ಪಪ್ರಭವಾನ್ ಕಾಮಾನ್	6-24	ಸರ್ವದ್ವಾರಾಣಿ ಸಂಯಮ್ಯ	8-12
ಸತತಂ ಕೀರ್ತಯನ್ತೋ ಮಾಮ್	9-14	ಸರ್ವದ್ವಾರೇಷು ದೇಹೇಽಸ್ಮಿನ್	14-11
ಸ ತಯಾ ಶ್ರದ್ಧಯಾ ಯುಕ್ತಃ	7-22	ಸರ್ವಧರ್ಮಾನ್ ಪರಿತ್ಯಜ್ಯ	18-66
ಸತ್ಕಾರಮಾನ ಪೂಜಾರ್ಥಮ್	17-18	ಸರ್ವಭೂತಸ್ಥಮಾತ್ಮಾನಮ್	6-29
ಸತ್ತ್ವಂ ರಜಸ್ತಮ ಇತಿ	14-5	ಸರ್ವಭೂತಸ್ಥಿತಂ ಯೋ ಮಾಮ್	6-31
ಸತ್ತ್ವಂ ಸುಖೇ ಸಂಜ್ಞಯತಿ	14-9	ಸರ್ವಭೂತಾನಿ ಕೌನ್ತೇಯ	9-7
ಸತ್ತ್ವಾತ್ ಸಂಜ್ಞಾಯತೇ ಜ್ಞಾನಮ್		ಸರ್ವಭೂತೇಷು ಯೇನ್ಯಕಮ್	18-20
	14-17	ಸರ್ವಮೇತದೃತಂ ಮನ್ಯೇ	10-14
ಸತ್ತ್ವಾನುರೂಪಾ ಸರ್ವಸ್ಯ	17-3	ಸರ್ವಯೋನಿಷು ಕೌನ್ತೇಯ	14-4
ಸದೃಶಂ ಚೇಷ್ವತೇ ಸ್ವಸ್ತ್ಯಾಃ	3-33	ಸರ್ವಸ್ಯ ಚಾಹಂ ಹೃದಿ	15-15
ಸದ್ಭಾವೇ ಸಾಧುಭಾವೇ ಚ	17-26	ಸರ್ವಾಣೀನ್ದ್ರಿಯಕರ್ಮಾಣಿ	4-27
ಸನ್ತುಷ್ಟಃ ಸತತಂ ಯೋಗೀ	12-14	ಸರ್ವೇನ್ದ್ರಿಯಗುಣಾಭಾಸಮ್	13-14



ಸಹಜಂ ಕರ್ಮ ಕೌನ್ತೇಯ	18-48	ಸುಹೃನ್ನಿತ್ರಾಯುದಾಸೀನ	6-9
ಸಹಯಜ್ಞಾಃ ಪ್ರಜಾಃ ಸೃಷ್ಟ್ವಾ	3-10	ಸ್ಥಾನೇ ಹೃಷಿಕೇಶ ತವ	11-36
ಸಹಸ್ರಯುಗಪರ್ಯಂತಮ್	8-17	ಸ್ಥಿತಪ್ರಜ್ಞಸ್ಯ ಕಾ ಭಾಷಾ	2-54
ಸಾಙ್ಖ್ಯಯೋಗೌ ಪೃಥಗ್ಬಲಾಃ	5-4	ಸ್ಪರ್ಶಾನ್ ಕೃತ್ವಾ ಬಹಿರ್ಬಾಹ್ಯಾನ್	5-27
ಸಾಧಿಭೂತಾಧಿದೈವಂ ಮಾಮ್	7-30	ಸ್ವಧರ್ಮಮಪಿ ಚಾವೇಕ್ಷ್ಯ	2-31
ಸಿದ್ಧಿಂ ಪಾಪೋ ಯಥಾ	18-50	ಸ್ವಭಾವಜೇನ ಕೌನ್ತೇಯ	18-60
ಸೀದಂತಿ ಮಮ ಗಾತ್ರಾಣೀ	1-29	ಸ್ವಯಮೇವಾತ್ಮನಾತ್ಮನಂ	10-15
ಸುಖದುಃಖೇ ಸಮೇ ಕೃತ್ವಾ	2-38	ಸ್ವೇ ಸ್ವೇ ಕರ್ಮಣ್ಯಭಿರತಃ	18-45
ಸುಖಂ ತ್ವಿದಾನೀಂ ತ್ರಿವಿಧಮ್	18-36	ಹತೋ ವಾ ಪಾಪ್ಸ್ಯಸಿ	2-37
ಸುಖಮಾತ್ಮನಿಕ್ತಂ ಯತ್ತತ್	6-21	ಹಂತ ತೇ ಕಥಯಿಷ್ಯಾಮಿ	10-19
ಸುದುರ್ದರ್ಶಮಿದಂ ರೂಪಮ್	11-52	ಹೃಷಿಕೇಶಂ ತದಾ ವಾಕ್ಯಮ್	1-21



## ಗೀತಾಮಹಾತ್ಮ್ಯ ಸಂಗ್ರಹ

ಭಗವಾನ್ ಮಹಾವಿಷ್ಣು ಹೇಳಿದ್ದು :-

ಪ್ರಾರಬ್ಧಂ ಭುಜ್ಯಮಾನೋ ಹಿ ಗೀತಾಭ್ಯಾಸರತಸ್ಸದಾ |

ಸ ಮುಕ್ತಃ ಸ ಸುಖೀ ಲೋಕೇ ಕರ್ಮಣಾ ನೋಪಲಿಪ್ಯತೇ ||

ಅ|| ಪ್ರಾರಬ್ಧದ ಕರ್ಮಗಳಿಗೆ ತಲೆಗೊಟ್ಟವನು ಯಾವಾಗಲೂ ಗೀತೆಯ ಅಭ್ಯಾಸದಲ್ಲಿ ಮನಸ್ಸಿಟ್ಟರೆ ಜಗತ್ತಿನಲ್ಲಿ ಅವನು ಮುಕ್ತನು ; ಅವನು ಸುಖಿಯು ; ಅವನಿಗೆ ಕರ್ಮಗಳು ಅಂಟುವದಿಲ್ಲ.

ಗೀತಾಯಾಃ ಪುಸ್ತಕಂ ಯತ್ರ ಯತ್ರ ಪಾಠಃ ಪ್ರವರ್ತತೇ |

ತತ್ರ ಸರ್ವಾಣಿ ತೀರ್ಥಾನಿ ಪ್ರಯಾಗಾದೀನಿ ತತ್ರ ವೈ ||

ಅ|| ಎಲ್ಲಿ ಗೀತೆಯ ಪುಸ್ತಕವಿದೆಯೋ ಎಲ್ಲಿ ಅದರ ಓದುಗಾರಿಕೆ ಸಾಗುತ್ತಿರುವದೋ ಅಲ್ಲಿ ಪ್ರಯಾಗ ಮೊದಲಾದ ಎಲ್ಲ ತೀರ್ಥಗಳು ಇರುವವು.

ಯತ್ರ ಗೀತಾವಿಚಾರಶ್ಚ ಪಠನಂ ಪಾಠನಂ ಶ್ರುತಮ್ |

ತತ್ರಾಹಂ ನಿಶ್ಚಿತಂ ಪೃಥ್ವಿ ನಿವಸಾಮಿ ಸದೈವ ಹಿ ||

ಅ|| ಎಲೌ ಭೂದೇವಿಯೆ, ಎಲ್ಲಿ ಗೀತೆಯ ವಿಚಾರವೂ ಕಲಿಯುವಿಕೆಯೂ ಕಲಿಸುವಿಕೆಯೂ ಕೇಳಿಬರುವದೋ ಅಲ್ಲಿ ನಾನು ಯಾವಾಗಲೂ ಇರುವೆನು.

ಗೀತಾಶ್ರಯೇಽಹಂ ತಿಷ್ಠಾಮಿ ಗೀತಾಮೇ ಚೋತ್ತಮಂ ಗೃಹಮ್ |

ಗೀತಾಜ್ಞಾನಮುಪಾಶ್ರಿತ್ಯ ತ್ರೀನೋಕ್ತಾನ್ವಾಲ್ಪಯಾಮ್ಯಹಮ್ ||

ಅ|| ನಾನು ಗೀತೆಯನ್ನಾಶ್ರಯಿಸಿಕೊಂಡಿರುವೆನು. ಗೀತೆಯು ನನಗೆ ಉತ್ತಮವಾದ ಮನೆ. ಗೀತಾಜ್ಞಾನವನ್ನು ಹಿಡಿದುಕೊಂಡು ನಾನು ಮೂರು ಲೋಕಗಳನ್ನೂ ಕಾಪಾಡುತ್ತಿರುವೆನು.

ಮಲನಿರ್ಮೋಚನಂ ಪುಂಸಾಂ ಜಲಸ್ನಾನಂ ದಿನೇ ದಿನೇ |

ಸಕೃದ್ಗೀತಾಂಭಸಿ ಸ್ನಾನಂ ಸಂಸಾರಮಲನಾಶನಮ್ ||

ಅ|| ಮನುಷ್ಯನು ದಿನದಿನವೂ ನೀರಿನಲ್ಲಿ ಮುಳುಗುಹಾಕುವುದು ಮೈಯ ಕೊಳೆಯನ್ನು ಕಳೆಯುವುದು. ಒಮ್ಮೆ ಗೀತೆಯೆಂಬ ನೀರಿನಲ್ಲಿ ಮುಳುಗುಹಾಕುವುದು ಹುಟ್ಟು ಸಾವುಗಳೆಂಬ ಕೊಳೆಯನ್ನು ಕಳೆಯುವುದು.

-ವಾರಾಹಪುರಾಣ.



## ಸಂಸ್ಥಾಪಕರ ಸ್ಮರಣೆ



ವೇದಧರ್ಮದ ಪುನರುತ್ಥಾನ ಮತ್ತು ವೇದಾಂತಕ್ಕೊಂದು ನವಚೇತನ ತುಂಬಿದ ಮಹತ್ಕಾರ್ಯ ಸರ್ವದಾ ಸ್ಮರಣೀಯರಾದ ಶ್ರೀ ಶಂಕರಭಗವತ್ಪಾದರು. ಬ್ರಹ್ಮೀಭೂತ ಶ್ರೀ ಶ್ರೀಸಚ್ಚಿದಾನಂದೇಂದ್ರಸರಸ್ವತೀ ಸ್ವಾಮಿಗಳವರು (ಪೂರ್ವಾಶ್ರಮದ ಶ್ರೀಯಲ್ಲಂಬಳಸೆ ಸುಬ್ರಹ್ಮಣ್ಯಶರ್ಮರು - ವೈ. ಸುಬ್ಬರಾಯರು, ಜನನ 5-1-1880), ಶ್ರೀ ಶಂಕರವೇದಾಂತ ಸರಣಿಯಿಂದ ಆಕರ್ಷಿತರಾಗಿ,

ಆಳವಾದ ಅಧ್ಯಯನ, ಚಿಂತನ ಮಂಥನಗಳಿಂದ, ತಮ್ಮ ವಿಶಿಷ್ಟಸಂಶೋಧನಾ ಪ್ರವೃತ್ತಿಯನ್ನು ಬಳಸಿ, ಶಂಕರರ ಅಮೋಘವಾದ ಪ್ರಸ್ಥಾನತ್ರಯ ಭಾಷ್ಯಗಳಿಗೆ ಹತ್ತಿದ್ದ ಕಳೆಯನ್ನು, ಮುತ್ತಿದ್ದ ಧೂಳನ್ನು ತೊಡೆದು ಶಾಂಕರವೇದಾಂತದ ನೈಜ ತಿರುಳನ್ನು ಕಂಡುಕೊಂಡರು. ಶಾಂಕರ ವೇದಾಂತಕ್ಕೆ 20ನೇ ಶತಮಾನದ ಅಧಿಕೃತ ವಕ್ತಾರರಾದರು, ಪ್ರತಿಪಾದಕರಾದರು, ಅಭಿನವ ಶಂಕರ ರಾದರು.

'ಬೆಳಿಗ್ಗೆ ಎದ್ದಾಗಿನಿಂದ ಮಲಗುವವರೆಗೂ ಹಾಗೂ ಹುಟ್ಟಿನಿಂದ ಬದುಕಿರುವವರೆಗೂ ವೇದಾಂತ ಚಿಂತನೆಯಿಂದಲೇ ಕಾಲವನ್ನು ಕಳೆಯಬೇಕು' ಎಂಬ ಅಭಿಯುಕ್ತರ ವಚನಕ್ಕೆ ಪ್ರತ್ಯಕ್ಷ ಉದಾಹರಣೆಯಾಗಿದ್ದ ಶ್ರೀ ಶ್ರೀಗಳವರು ತಮ್ಮ ಬಾಲ್ಯದಿಂದ 96ನೆಯ ವಯಸ್ಸಿನವರೆಗೂ ವೇದಾಂತ ಗ್ರಂಥ ಪಠನ, ಚಿಂತನ, ಪ್ರವಚನ, ಲೇಖನಗಳಲ್ಲಿ ತರ್ಪರಾಗಿದ್ದು ಪುರುಷ ಸರಸ್ವತಿ ಎಂಬ ಅನ್ವರ್ಥನಾಮವನ್ನು ಹೊಂದಿದ್ದರು. ಅವರ ಕನ್ನಡ, ಇಂಗ್ಲಿಷ್, ಸಂಸ್ಕೃತ ಭಾಷೆಗಳ ಇನ್ನೂರಕ್ಕೂ ಮೀರಿದ ಕೃತಿಗಳು ವೇದಾಂತ ಪ್ರಪಂಚದಲ್ಲಿ ಅವರನ್ನು ಅಮರರನ್ನಾಗಿಸಿವೆ. ಸಂಸ್ಕೃತ ಬಾರದ ಅಧ್ಯಾತ್ಮವಿಚಾರದ ಜಿಜ್ಞಾಸುಗಳಿಗೆ ಒಂದು ವರಪ್ರದಾನವಾಗಿದೆ.

ಶಾಲಾ ಉಪಾಧ್ಯಾಯರಾಗಿ ಸೇವೆ ಸಲ್ಲಿಸುವಾಗಲೇ ಅಧ್ಯಾತ್ಮ ಒಲವಿನಿಂದ ಸಂಸ್ಕೃತ ಕಲಿತು ಸಾಧಕರಾದರು. ಆ ಸಮಯದಲ್ಲಿ ಶ್ರೀ ಹೊಸಕೆರೆ ಚಿದಂಬರಯ್ಯನವರ, ಶ್ರೀ ಮಹಾಭಾಗವತರ ಸಂಪರ್ಕ, ಅಧ್ಯಾತ್ಮ ಬಾಂಧವ್ಯ, ಆತ್ಮೀಯತೆ, ಅನಂತರ ಶ್ರೀ ಗೋಂದಾವಳಿ ಮಹಾರಾಜರಲ್ಲಿ ಶ್ರೀರಾಮತಾರಕ ಮಂತ್ರೋಪದೇಶ, ಶೃಂಗೇರಿ ಜಗದ್ಗುರುಗಳು ಶ್ರೀಸಚ್ಚಿದಾನಂದ ಶಿವಾಭಿನವನೃಸಿಂಹ ಭಾರತೀಮಹಾಸ್ವಾಮಿಗಳವರಿಂದ ಭಾಷ್ಯಶಾಂತಿಪಾಠಗಳು ಅವರ ಶ್ರದ್ಧಾಕಾರ್ಯತರ್ಪರತೆಗೆ ಮೆರುಗನ್ನು ನೀಡಿದವು.

1937 ರಲ್ಲಿ ಹೊಳೆನರಸೀಪುರದಲ್ಲಿ ನೆಲೆಸಿದ ಮೇಲೆ ತಮ್ಮನ್ನು ಪೂರ್ಣವಾಗಿ ಶಾಂಕರ ವೇದಾಂತಕ್ಕೆ ಅರ್ಪಿಸಿಕೊಂಡರು. 1948 ರಲ್ಲಿ ಸಂನ್ಯಾಸಸ್ವೀಕಾರ ಮಾಡಿದರು. ಶುದ್ಧತತ್ತ್ವಾನ್ವೇಷಣೆ, ನಿಖರವಾದ ಬರವಣಿಗೆ, ಆಚಾರನಿಷ್ಠೆ ಮತ್ತು ಕಠೋರನಿಯಮಪಾಲನೆಗೆ ಶ್ರೀ ಶ್ರೀ ಗಳವರು ಹೆಸರಾದವರು. ಅವರು ಸ್ಥಾಪಿಸಿರುವ (1920) ಅಧ್ಯಾತ್ಮಪ್ರಕಾಶ ಕಾರ್ಯಾಲಯವು ಈಗಲೂ ನಿಜವಾದ ಅಧ್ಯಾತ್ಮವಿದ್ಯಾಪ್ರಸಾರಕೇಂದ್ರವಾಗಿದೆ.

ಪೂಜ್ಯರು 1975ನೇ ಆಗಸ್ಟ್ 5 ರಂದು ಬ್ರಹ್ಮೀಭೂತರಾದರು. ಇವರ ಮಹಾಸಮಾಧಿ ಪೀಠವು ಹೊಳೆನರಸೀಪುರದಲ್ಲಿದೆ. ಇಂದಿಗೂ ಚೈತನ್ಯಸ್ವರೂಪಿಗಳಾಗಿ ಕಾರ್ಯಾಲಯದ ಮೂಲ ಶಕ್ತಿಯಾಗಿದ್ದಾರೆ.

ಬ್ರಹ್ಮನಿಷ್ಠಾಯ ವಿದ್ಯಹೇ ಸಂಯಮಿಂದ್ರಾಯ ಧೀಮಹಿ  
ತನ್ನಃ ಸಚ್ಚಿದಾನಂದಃ ಪ್ರಚೋದಯಾತ್ ||